

UNIVERSAL
LIBRARY

OU_200201

UNIVERSAL
LIBRARY

OSMANIA UNIVERSITY LIBRARY

Call No

Accession No

Author

Title

This book should be returned on or before the date
last named below.

ರಾಜಾಮೃಲಯುಸಿಂಹ

(ಪೊದಲನೆಯ ಭಾಗ)



ಶ್ರೀ ಶ್ರೀನಿವಾಸಾಚಾರ್ಯ



ಅಶೋಕ ಸಾಹುತ್ಯ, ಬೆಂಗಳೂರು-2

'ಅಶೋಕ ಸಾಹಿತ್ಯ'ದಲ್ಲಿ ಪ್ರಥಮ ಪ್ರಕಟಣೆ 1954
(Copy Right . ANAND BROTHERS, Bangalore)

ಮುಖಚಿತ್ರ,
ಎಂ. ಟಿ. ವಿ. ಆಚಾರ್ಯ

ಮಾರಾಟದ ಪೂರ್ಣ ಹಕ್ಕುದಾರರು:
ಸ್ವಾಮಿಂಡರ್ಡ್ ಬುಕ್ ಡಿಪೋ
ಅವೆನ್ಯೂ ರೋಡ್ :: ಬೆಂಗಳೂರು-2

ಮುದ್ರಣ
ಹೆಚ್. ಎಸ್. ಸುಬ್ಬರಾವ್
ಚೇತನಾ ಪ್ರಿಂಟರ್ಸ್, ಗಾಂಧಿನಗರ,
ಬೆಂಗಳೂರು-2

|| ೨೩ ||

ಪೀಠಿಕೆ

ಈ ನವನ್ಯಾಸವು “ದಿ ಕಾಂಟ್ ಆಫ್ ಮಾಂಟ್ರಿಸ್ಕೊ” ಎಂಬ ಹೆಸರಿನಿಂದ ಇಂಗ್ಲೀಷರ ನುಡಿಯಲ್ಲಿ ಕಂಗೊಳಿಸುತ್ತಿರುವ ಗ್ರಂಥದ ಕರ್ಣಾಟಕ ಗದ್ಯಾನುವಾದವಾಗಿದೆ. ಇದರ ಮೂಲಗ್ರಂಥವು ಫ್ರಾನ್ಸು ರಾಜ್ಯದ ಪ್ಯಾರಿಸ್ ನಗರದ ನಿವಾಸಿಯಾದ ಅಲೆಗ್ಜಾಂಡರ ಡುಮಾ ಎಂಬ ವಿದ್ವಾಂಸನಿಂದ ಫ್ರೆಂಚ್ ಭಾಷೆಯಲ್ಲಿ ವಿರಚಿತವಾಗಿರುವುದು. ಆ ವಿದ್ವಾಂಸನು ಜೀವಿತಕಾಲದಲ್ಲಿಯೇ ಅಸಾಧಾರಣವಾದ ಖ್ಯಾತಿಯನ್ನೂ ಲಾಭವನ್ನೂ ಪಡೆದನು. ಅವನ ಪ್ರತಿಭೆಗೆ ಮುಗ್ಧರಾಗಿ ಅವನು ಹೇಳುವುದನ್ನೆಲ್ಲಾ ವಿದ್ವಾಂಸನೊಬ್ಬನು ಬರೆಯುತ್ತಿದ್ದನೆಂದೂ, ಅದಕ್ಕೆ ಬೇಕಾಗುವ ಲೇಖನೋಪಕರಣಗಳನ್ನು ವಿದ್ಯಾಭಿಮಾನಿಯಾದ ವರ್ತಕನೊಬ್ಬನು ಹವಣಿಸುತ್ತಿದ್ದನೆಂದೂ ಕಿಂವದಂತಿಯೊಂದುಂಟು ಈ ಮೂಲಗ್ರಂಥವನ್ನು ಪ್ರಪಂಚದ ಬಹುಜನಾಂಗದವರು ತಮ್ಮ ತಮ್ಮ ದೇಶಭಾಷೆಗಳಲ್ಲಿ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದರೆ ಇದರ ಖ್ಯಾತಿಯನ್ನು ಸ್ವಲ್ಪ ಮಟ್ಟಿಗೆ ವಿವರಿಸಿದಂತಾಗುತ್ತದೆ. ಇದನ್ನು ನಮ್ಮ ಭರತಖಂಡದ ಔತ್ತರೇಯರೂ ದ್ರಾವಿಡರೂ ಆಯಾ ಭಾಷೆಗಳಲ್ಲಿ ಪರಿವರ್ತಿಸಿಕೊಂಡಿದ್ದಾರೆ. ಕರ್ಣಾಟ ಜನಪದದಲ್ಲಿ ಈ ಗ್ರಂಥವು ಆಫ್ರಾಗಿ ಪ್ರಚಾರದಲ್ಲಿರುವಂತೆ ಕಾಣುವುದಿಲ್ಲ. ಅದುದರಿಂದ ನನ್ನ ಮಿತ್ರವರ್ಯರೂ ವೈಕುಂಠವಾಸಿಗಳೂ ಆದ ಶ್ರೀರ್ಮಾ ಮಂ. ಅ. ಶ್ರೀನಿವಾಸಾಚಾರ್ಯರವರು ಈ ಗ್ರಂಥವನ್ನು ಕನ್ನಡನುಡಿಯಲ್ಲಿ ಬರೆದಿರುವರು.

ಅಂಗ್ಲೀಯಭಾಷೆಯನ್ನರಿಯದ ಪಾರಕರ ಸೌಕರ್ಯಕ್ಕಾಗಿ ಈ ಕಥೆಯಲ್ಲಿ ವರ್ಣಿಸಿ ಸಿರುವ ವಿಷಯಗಳ ಕಾಲ ದೇಶಗಳನ್ನು ಸೂಚಿಸುವುದು ಅಪ್ರಸಕ್ತವಾಗಲಾರದು. ಕ್ರಿಸ್ತ ಶಕ ಹದಿನೆಂಟನೆಯ ಶತಮಾನದಲ್ಲಿ ಫ್ರಾನ್ಸ್ (France) ದೇಶದ ರಾಜಕೀಯಸ್ಥಿತಿಯೂ ಸಾಮಾಜಿಕಸ್ಥಿತಿಯೂ ಅತಿ ಘೋರವಾಗಿ ಭಗವದ್ಭಕ್ತರು ಮಾತ್ರವೇ ಅಲ್ಲದೆ ವಿಷಯ ಪ್ರಪಂಚದಲ್ಲಿ ಮಗ್ನರಾಗಿರುವವರೂ ಉಪಹಾಸಕರೂ ವಿಷಾದಿಸತಕ್ಕವಾಗಿದ್ದವು. ರಾಜರು ಪ್ರಜಾಸಾಲನೆಯೆಂದು ಹೆಸರಿಟ್ಟು ನಿರಂಕುಶಪ್ರಭುತ್ವವನ್ನೂ, ಪ್ರಜೆಗಳು ಸಾತಂತ್ರ್ಯವೆಂದು ಹೆಸರಿಟ್ಟು ಉಚ್ಛ್ರಾಯಲವ್ಯತಿಯನ್ನೂ ಅವಲಂಬಿಸಿದ್ದರು. ಈ ತೆರದಲ್ಲಿ ರಾಜರಿಗೂ ಪ್ರಜೆಗಳಿಗೂ ಹುಟ್ಟಿದ ವಿರೋಧದಿಂದ ಆ ದೇಶದಲ್ಲಿ ರಾಜಪಕ್ಷೀಯರು ಪ್ರಜಾಪಕ್ಷೀಯರು ಎಂಬೆರಡು ಪಕ್ಷಗಳಾದವು. ಪ್ರಜಾಪಕ್ಷೀಯರೊಳಗೆ ಪ್ರಮುಖರಾದವರು ಸಂಭಾವಿತರೂ ವಿನೇಕಿಗಳೂ ಆಗಿದ್ದರೂ ಉಳಿದವರನೇಕರು ಅಶಿಕ್ಷಿತರಾಗಿ ಯುಕ್ತಾಯುಕ್ತವನ್ನಾಲೋಚಿಸದೆ ಉನ್ನತರಾಗಿ ಮನಸ್ಸು ಬಂದ ಹಾಗೆಲ್ಲ ನಡೆಯುತ್ತಿದ್ದರು. ಅವರೊಳಗೆ ದುರ್ವಿನೇತರೂ ದುರಾಚಾರಿಗಳೂ ಆಗಿದ್ದ ಜಾಕೊಬಿನ್ (Jacobin) ಕೂಟದವರು ಅನೇಕ ವಿಧವಾದ ಘಾತುಕ ಕೃತ್ಯಗಳನ್ನು ನಡೆಯಿಸಿ ಕಡೆಗೆ ಕ್ರಿ. ಶ. ೧೭೯೨ ರಲ್ಲಿ ತಮ್ಮ ಪ್ರಭುವಿನ ಶಿರಚ್ಛೇದನ ಮಾಡಿ ಶಾಸನಕಾರ್ಯವನ್ನು ನಿರ್ವಹಿಸುವುದಕ್ಕಾಗಿ ಪ್ರಜಾಪ್ರತಿನಿಧಿಗಳ ಸಮಿತಿಯನ್ನು ಏರ್ಪಡಿಸಿಕೊಂಡರು. ಈ ರಾಷ್ಟ್ರವಿಪ್ಲವವು ನಡೆದ ತರುವಾಯ ಹತ್ತು ವರ್ಷಗಳ ಕಾಲ—

ಅದರೊಳಗೂ ಜಾಕೊಬಿನ್ನರ ಭೀಷಣಪ್ರಭುತ್ವದಲ್ಲಿ (Reign of Terror) ಫ್ರೆಂಚರು ನಾನಾವಿಧಕಷ್ಟಗಳನ್ನನುಭವಿಸಿದರು. ಸಾಲದುದಕ್ಕೆ ಈ ಪ್ರಜಾಪಕ್ಷೀಯರ ಮತವನ್ನು ತಮ್ಮ ಪ್ರಜೆಗಳೂ ಅವಲಂಬಿಸಿ ತಮ್ಮ ಅಧಿಕಾರಕ್ಕೆ ಕುಂದು ತರುವೆಂಬ ಭಯದಿಂದ ಯೂರೋಪ್ ಖಂಡದ ರಾಷ್ಟ್ರಾಧಿಪತಿಲ್ಲರೂ ಫ್ರಾನ್ಸ್ ದೇಶದ ಪ್ರಜಾಪಕ್ಷೀಯರಿಗೆ ವಿರೋಧಿಗಳಾಗಿ ಯುದ್ಧಸನ್ನಾಹಗಳನ್ನು ಮಾಡತೊಡಗಿದರು ಫ್ರೆಂಚರು ವಿಪ್ಲವ ಮೂಲಕವಾಗಿ ರಾಜ್ಯಭಾರಕ್ರಮನ್ನು ಪರಿವರ್ತಿಸಿ ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಂಡರೂ ಶಾಸನಕಾರ್ಯಕ್ಕೆ ತಕ್ಕ ವಿದ್ಯೆಯಾಗಲಿ ವಿನಯಾವಿ ಸುಗುಣಗಳಾಗಲಿ ಅವರಿಗೆ ಇರಲಿಲ್ಲವಾದ ಕಾರಣ ದೇಶವು ಅವ್ಯವಸ್ಥೆಗೆ ಬಂದು ಪಲಸ್ರ ಬಗೆಯ ಸಂಕಟಗಳಿಗೆ ಗುರಿಯಾಯಿತು. ಪ್ರಜೆಗಳು ತಮ್ಮ ದುಃಖನಿವಾರಣಾರ್ಥವಾಗಿ ಉಪಾಯವನ್ನು ಚಿಂತಿಸುತ್ತಿದ್ದ ಸಮಯಕ್ಕೆ ಸರಿಯಾಗಿ ನೆಪೋಲಿಯನ್ ಬೋನಾಪಾರ್ಟ್ (Napoleon Bonaparte) ಎಂಬುವನು ತನ್ನ ರಣಕುಶಲತೆಯಿಂದಲೂ ಕಾರ್ಯದಕ್ಷತೆಯಿಂದಲೂ ಲಬ್ಧಪ್ರತಿಷ್ಠೆವಾದನು. ಆಗ ಒಬ್ಬ ಸುಪ್ರಸಿದ್ಧ ಅಂಗ್ಲೀಯಲೇಖಕನು ಹೇಳುವಂತೆ ಧನಪ್ರಾಣರಕ್ಷಣಾರ್ಥವಾಗಿ ಧನಿಕರೂ, ಹೊಟ್ಟೆಪಾಡಿಗಾಗಿ ಬಡವರೂ, ಊರಿಗೆ ಬರಬೇಕೆಂದು ಬಯಸಿ ದೇಶಾಂತರ ಗತವಾದವರೂ, ದೇಶೋಚ್ಚಾಟನೆಯ ಭಯದಿಂದ ರಾಷ್ಟ್ರವಿಕ್ಲವಪಕ್ಷಪಾತಿಗಳೂ, ಜಯಾಭಿಲಾಷೆಯಿಂದ ಧೈರ್ಯೋತ್ಸಾಹಗಳನ್ನುಳ್ಳವರೂ, ಪ್ರಾಣದಾಸೆಯಿಂದ ಜೀವಗಳ್ಳರೂ, ಅಂತು ಸರ್ವರೂ ಅವನ ಮಹದಾಶ್ರಯವನ್ನು ಬಯಸಲಾಗಿ ಸರ್ವಜನ ಸಮ್ಮತದಿಂದ ಅವನು ಪ್ರಧಾನ ದಂಡಾಧಿಪತಿ (First Consul) ಯಾದನು. ಆಗ ಅವನು ಇರ್ರೆಸ್ವಾತಂತ್ರವನ್ನೂ ವಹಿಸಿ ತುಂಬಿರನ್ನಡಗಿಸಿ ಅರಾಜಕವಾಗಿದ್ದ ಆ ದೇಶವನ್ನು ಒಂದು ಕವಿ ನಿರಂಕುಶ ಪ್ರಭುತ್ವಕ್ಕೆ ಮರಳದಂತೆಯೂ, ಇನ್ನೊಂದು ಕವಿ ಅವ್ಯವಸ್ಥೆಗೆ ಬಾರದಂತೆಯೂ ಕ್ರಮಕ್ಕೆ ತಂದು, ಸುತ್ತಮುತ್ತಲಿದ್ದ ರಾಷ್ಟ್ರಾಧಿಪತಿಗಳೆಲ್ಲರನ್ನೂ ತನ್ನ ವಶಪರ್ತಿಗಳನ್ನಾಗಿ ಮಾಡಿಕೊಂಡು ಯೂರೋಪ್ ಖಂಡದ ರಾಜಮಂಡಲಿಗೆಲ್ಲ ಭಯಂಕರನಾದನು. ಅಷ್ಟೇ ಅಲ್ಲ. ಹಿಂದುಸ್ಥಾನದಲ್ಲಿ ಇಂಗ್ಲೀಷರೂ ಫ್ರೆಂಚರೂ ರಾಜ್ಯವನ್ನು ಕಟ್ಟುವ ಸಲುವಾಗಿ ಹೋರಾಡುತ್ತಿದ್ದ ಆ ಸಮಯದಲ್ಲಿಯೇ ಎಂದರೆ ಕ್ರಿ. ಶ. ೧೮೪೮ ರಲ್ಲಿ ಶ್ರೀಲಂಕಾವಿಭಜನೆಯಲ್ಲಿ ಬೆಸ್ಮೆಂಟ್‌ನನ್ನೂ, ೧೮೫೭ರಲ್ಲಿ ಮಹಾರಾಷ್ಟ್ರರನ್ನೂ ಅವನು ಇಂಗ್ಲೀಷರಮೇಲೆ ಎತ್ತಿಟ್ಟನು. ತರುವಾಯ ೧೮೫೮ ರಲ್ಲಿ ಫ್ರೆಂಚರು ಅವನ ಸಾಮರ್ಥ್ಯ ಧೈರ್ಯಶೈಲ್ಯಗಳಾದಿ ಗುಣಗಳನ್ನೂ ಕಾರ್ಯದಕ್ಷತೆಯನ್ನೂ ನೋಡಿ ಮೆಚ್ಚಿ ಅವನಿಗೆ ಚಕ್ರವರ್ತಿಯ ಪಟ್ಟವನ್ನು ಕಟ್ಟಿದರು. ಕೂಡಲೆ ಇಂಗ್ಲೆಂಡ್, ರಷಿಯಾ, ಜರ್ಮನಿಗಳವರು ಒಂದಾಗಿ ಫ್ರಾನ್ಸ್ ದೇಶಕ್ಕೆ ದಂಡೆತ್ತಿ ಬರಲು ಅವನು ಸರ್ವಸಾಹಸವನ್ನು ಮಾಡಿದರೂ ಜಯದಾಸೆಯನ್ನು ಕಾಣದೆ ಸಾವಿರಾಜ್ಯವನ್ನು ಪರಿತ್ಯಾಗಮಾಡಿ ಭೂಮಧ್ಯಸಾಗರ (Mediterranean Sea) ದಲ್ಲಿರುವ ಎಲ್ಬಾ (Elba) ದ್ವೀಪದಲ್ಲಿ ವಾಸಮಾಡಿಕೊಂಡಿರಲು ಒಪ್ಪಿಕೊಂಡನು. ತರುವಾಯ, ದಂಡೆತ್ತಿ ಬಂದ ರಾಜಕಿಲ್ಲರೂ ಬೋರ್ಬನ್ (Bourbon) ರಾಜವಂಶಜನಾದ ಹದಿನೆಂಟನೆಯ ಲೂಯಿಸ್ (Louis

XVIII) ಯೆಂಬವನನ್ನು ರಾಜನನ್ನಾಗಿಟ್ಟರು. ಆದರೆ ಆ ರಾಜನ ಅಲ್ಪಕೆಯು ಪ್ರಜಾ ರಂಜಕವಾಗಿರಲಿಲ್ಲ; ಅಲ್ಲದೆ ನೆಪೋಲಿಯನ್ನಿನ ಪಕ್ಷದವರು ಮತ್ತೆ ಅವನನ್ನು ಬರಮಾಡಿಕೊಂಡು ರಾಜ್ಯವನ್ನು ಅವನ ವಶಮಾಡುವುದಕ್ಕೋಸ್ಕರ ಸಂಚುಮಾಡುತ್ತಿದ್ದರು. ಹೀಗಿರುವಲ್ಲಿ ನೆಪೋಲಿಯನ್ನನು ಫ್ರಾನ್ಸ್ ದೇಶಕ್ಕೆ ಮರಳಿ ಬರುತ್ತಲೆ ಪ್ರಜೆಗಳು ಅವನನ್ನು ಮತ್ತೆ ಚಕ್ರವರ್ತಿಯನ್ನಾಗಿ ಸ್ವೀಕಾರಮಾಡಿ ಲೂಯಿಯನ್ನು ಪರಿತ್ಯಜಿಸಿದರು. ಹೀಗೆ ಅವನು ಎರಡನೆಯ ಸಾರಿ ಚಕ್ರವರ್ತಿಯಾಗಿ ನೂರು ದಿನಗಳು ರಾಜ್ಯವನ್ನಾಳಿ, ಆ ಬಳಿಕ ಬೆಲ್ಜಿಯಂ (Belgium) ದೇಶದಲ್ಲಿರುವ ವಾಟರ್ಲೂ (Waterloo) ಎಂಬ ಗ್ರಾಮದಲ್ಲಿ ಅವನಿಗೂ ಇಂಗ್ಲೀಷರಿಗೂ ನಡೆದ ಯುದ್ಧದಲ್ಲಿ ಸೋತು ಬಂದಿಯಾಗಿ ಸೆಂಟ್ ಹೆಲೀನಾ (St. Helena) ದ್ವೀಪದಲ್ಲಿ ವಾಸಮಾಡುತ್ತಿದ್ದು, ಕೆಲವರಿಂದ ಲೋಕಕಂಟಿಕನು, ನರರಾಕ್ಷಸನು ಎಂದೂ, ಮತ್ತೆ ಕೆಲವರಿಂದ ಲೋಕಹಿತೈಷಿ, ಪ್ರಜಾಬಂಧು ಎಂದೂ ನಾಮಾಂಕಿತನಾಗಿ 1804 ರಲ್ಲಿ ಮೃತನಾದನು. ಇವನೇ ಕಥೆಯಲ್ಲಿ ಏಲಾದ್ವೀಪದ ರಾಕ್ಷಸನು; (Ogre) ಲೂಯಿಯೇ ಜಯಸಿಂಹನು.

ರಾಜಾಢುಲಯಸಿಂಹನ ಚರಿತ್ರೆಯು ಮೇಲೆ ಸೂಚಿಸಿರುವ ರಾಷ್ಟ್ರವಿಪ್ಲವ ಸಮಯದಲ್ಲಿ ಫ್ರೆಂಚರ ಸಾಮಾಜಿಕಸ್ಥಿತಿಯನ್ನೂ, ಪ್ರಾಸಂಗಿಕವಾಗಿ, ಅವರ ರಾಜಕೀಯಸ್ಥಿತಿಯನ್ನೂ ವರ್ಣಿಸುವುದು. ಕಾಮಕ್ರೋಧಗಳು ಸರ್ವಕಾಲ ಸರ್ವದೇಶಗಳ ಸಾಮಗ್ರಿಗಳಾದರೂ, ಆ ವೇರದಲ್ಲಿ ಆ ಕಾಲದಲ್ಲಿ ಅವು ಅತ್ಯಲ್ಪ ಣವಾಗಿದ್ದು ಅನೇಕವಾದ ಅಮಂಗಳಗಳಿಗೆ ಹೇತುವಾದುವು. ನೆಪೋಲಿಯನ್ನನು ಎಲ್ಬಾ (ಎಲಾ) ದ್ವೀಪದಲ್ಲಿ ವಾಸಮಾಡುತ್ತಿದ್ದ ಸಮಯದಲ್ಲಿ ಅವನ ಪಕ್ಷಪಾತಿಗಳಾದ ಫ್ರೆಂಚರು ಆಗಾಗ ವೇರದ ರಾಜಕೀಯಸ್ಥಿತಿಯನ್ನು ಅವನಿಗೆ ತಿಳಿಸುತ್ತಲೂ ಮರಳಿ ಚಕ್ರವರ್ತೀಪದವಿಯನ್ನು ಅವನ ಕೈ ಸೇರಿಸುವ ಸಲುವಾಗಿ ತಕ್ಕ ಸನ್ನಾಹಗಳನ್ನು ಮಾಡುತ್ತಲೂ, ಸಿಕ್ಕಿದಾಗ ದಂಡನೆಗೆ ಗುರಿಯಾಗುತ್ತಲೂ ಇದ್ದರು. ಪ್ರಸಕ್ತ ಕಥಾನಾಯಕನಾದ ಮಲಯಸಿಂಹನು ಈ ಸಂಚಿಗೆ ಒಳಗಾಗಿದ್ದನೆಂದು ಹೊರಬಿದ್ದುದರಿಂದ ಅವನು ಕಾರಾಗೃಹವಾಸಕ್ಕೆ ಗುರಿಯಾದನು. ಅವನಿಗೆ ಪ್ರಾಪ್ತವಾದ ಈ ಸಂಕಟಕ್ಕೆ ಅವನ ಉದ್ಯೋಗಕ್ಕೆ ಅಸಪಡುತ್ತಿದ್ದ ದುರ್ಮತಿಯೂ (Danglars), ಅವನು ಮೆಚ್ಚಿ ವದುವೆ ಯಾಗಬೇಕೆಂದಿದ್ದ ಹೆಣ್ಣಿಗೆ ಆಸಿಪಡುತ್ತಿದ್ದ ವಿಷಯಲಂಪಟನೂ (Fernand), ರಾಜನ ಅನುಗ್ರಹಕ್ಕೆ ಪಾತ್ರವಾಗಿ ಉನ್ನತಪದವಿಗೆ ಬರಬೇಕೆಂದಿದ್ದ ವಲ್ಲಭದೇವನೂ (Villefort) ಮೂಲವಾದರು. ಅವರ ಒಡನಾಡಿಗನಾಗಿ ಕದರ್ಫಕ (Caderousse) ನೆಂಬ ಕೇಡಿಗನೊಬ್ಬನಿದ್ದನು. ಈ ದುಷ್ಟಚತುಷ್ಟಯವನ್ನು ಆ ಕಾಲದಲ್ಲಿ ಮೂರ್ತೀಕರಿಸಿದ್ದ ಕಾಮಕ್ರೋಧಗಳ ಪ್ರತಿರೂಪನೆನ್ನಬಹುದು. ಮಲಯಸಿಂಹನು ಹದಿನಾಲ್ಕು ವರ್ಷಗಳ ಕಾಲ ಸೆರೆಮನೆಯಲ್ಲಿ ಪೊಳಲಿ, ಬಳಲಿ, ಉಪಾಯವಾಗಿ ಅಲ್ಲಿಂದ ಜಾರಿಕೊಂಡು, ಯಾವನು ಎಂತಹವನೋ ಅವನಿಗೆ ತಾನು ಅಂತಹವನಾಗಿರುವುದು ತನಗೆ ಧರ್ಮವೆಂದೆಣಿಸಿ ಆಪಕಾರಮಾಡಿದ ಕೇಡಿಗರಿಗೆ ಪ್ರತೀಕಾರವನ್ನು ಮಾಡಿ ದುಷ್ಟಜನಸಮಾಕೀರ್ಣವಾಗಿ ಪಾಪಭೂಯಿಷ್ಯವಾಗಿದ್ದ ನಗರ

ವನ್ನು ಬಿಟ್ಟು ಹೋಗುವ ಸಮಯದಲ್ಲಿ ಪರಮೇಶ್ವರಧ್ಯಾನಮಗ್ನನಾಗಿರುವಂತೆ ತೆರಬಾಗಿ ಸಿ ಕೊಂಡು ಅಂಜಲಿಬದ್ಧನಾಗಿ ನಿಂತು ಇಂತೆಂದು ವಿಲಸಿಸಿದನು —

“ ಮಹಾನಗರವೇ! ನಿನ್ನ ಜಾಗಿಲ ಹೊಕ್ಕು ಅದು ತಿಂಗಳಾಗುತ್ತಾ ಬಂದಿತು. ಪರ ಮಾತ್ಮನಿಂದ ಪ್ರೇರಿತನಾಗಿ ನಿನ್ನಲ್ಲಿಗೆ ಬಂದೆ; ಅವನ ಅನುಗ್ರಹದಿಂದ ಕೃತಾರ್ಥನಾವೆ, ಇನ್ನು ಹೊರಡುವೆನು. ನನ್ನ ಅಂತರಂಗವನ್ನು ಬಲ್ಲ ಅವನೊಬ್ಬನಿಗೇ ಇಷ್ಟು ದಿನಗಳು ನಾನು ಇ ಲ್ಲಿದ್ದ ರಹಸ್ಯವನ್ನು ಅರಿಕೆಮಾಡಿಕೊಂಡಿರುವೆನು. ನಿನ್ನನ್ನು ಬಿಟ್ಟು ಹೋಗುವ ಈ ಸಮಯ ದಲ್ಲಿ ನನಗೆ ಅಹಂಕಾರವಿಲ್ಲ, ದ್ವೇಷವಿಲ್ಲ, ಶೋಕವು ಮಾತ್ರ ನನ್ನನ್ನು ಬೆನ್ನಡತ್ತಿ ಬರುವು ದನ್ನು ಆ ಪರಮಾತ್ಮನೊಬ್ಬನೇ ಬಲ್ಲ. ಅವನು ನನಗೆ ಕೊಟ್ಟ ರಕ್ತಿಯನ್ನು ಸ್ವಾರ್ಥಸಾಧ ನಕ್ಕಾಗಲಿ ವ್ಯರ್ಥಕ್ಕಾಗಲಿ ವಿನಿಯೋಗಿಸಲಿಲ್ಲವೆಂಬುದನ್ನು ಅವನೊಬ್ಬನೇ ಬಲ್ಲ. ಮಹಾನಗರವೇ, ನಾನು ಹುಡುಕಿರುವುದನ್ನು ತಲ್ಲಣಿಸುತ್ತಿರುವ ನಿನ್ನ ರೃದ ಯದಲ್ಲಿಯೇ ಕಂಡೆನು. ನಿನ್ನ ಗರ್ಭದಲ್ಲಿ ಹುಡುಗಿದ್ದ ಪಾಪವನ್ನು ತಲಪರ್ಯಂತವಾಗಿ ಶೋಧಿಸಿ ಮೂಲೋತ್ಪಾಟನಮಾಡಿದೆನು. ಇನ್ನು ನನ್ನ ಕೆಲಸವಾಯಿತು. ನನ್ನ ಕರ್ತವ್ಯ ಕಾರ್ಯವು ಪೂರೆಯಿಸಿತು. ಇನ್ನು ನಿನ್ನ ದೇಸೆಯಿಂದ ನನಗೆ ಸುಖವೂ ಇಲ್ಲ, ದುಃಖವೂ ಇಲ್ಲ. ನಮೋ ನಮಃ.”

ಈ ತೆರದಲ್ಲಿ ದುಷ್ಟರಿಗಿಲ್ಲ ತಾನೇ ದಂಡವಿಧಾತನೆಂದು ಭಾವಿಸಿ ಮನದೊಂದೆ ತನ್ನ ವೈರವನ್ನು ತೀರಿಸಿಕೊಂಡ ಬಳಿಕ ರಾತ್ರಾತ್ತಾಗಿ ಕರುಣಾ ಪರಪಶನಾಗಿ ಸ್ವಲ್ಪ ಕಾಲ ತಾನು ನಡೆದ ನಡತೆಗೆ ತನ್ನೊಳಗೆ ತಾನೇ ಅನುಶಾನವಟ್ಟು, ತಾನು ರಟ್ಟಿ ಪಾಪಿಲ್ಲವನ್ನೂ ಪರ್ಯಾ ಲೋಚಿಸಿ, ದುಷ್ಟರನ್ನೂ ಕ್ರೂರಕರ್ಮಗಳನ್ನೂ ನಿಗ್ರಹಿಸುವುದು ಭಗವಂತನಿಗೆ ಅಭಿಮುಖ ವಾದ ಕಾರ್ಯವೆಂದು ಸಮಾಧಾನವನ್ನು ತಂದುಕೊಂಡು, ತಾನು ಸೆರೆಮನೆಯಲ್ಲಿದ್ದಾಗ ತನ್ನಂ ತೆಯೇ ಬಂದಿಯಾಗಿದ್ದ ಒಬ್ಬ ಸನ್ಯಾಸಿಯಿಂದ ತನಗೆ ದೊರೆತ ಧನದಿಂದ ಕೋಟೀಶ್ವರನನ್ನೂ ಕೊಂಡು, ದೇವರು ಕೊಟ್ಟ ಅಯವರೋಕ್ಷೈಶ್ವರ್ಯಗಳು ಪರೋಪಕಾರಾರ್ಥವಾಗಿಯೇ ಎಂದರಿತು, ದೈವಯೋಗದಿಂದ ಲಭಿಸಿದ ಹಣವನ್ನು ತನ್ನ ಪ್ರೀತಿವಿನ್ಯಾಸಕ್ಕೆ ಪಾತ್ರವಾದವ ರಿಗೂ ದೀನರಿಗೂ ಅನಾಥರಿಗೂ ದಾನಧರ್ಮಗಳನ್ನು ಮಾಡಿ ಖೇಯೋಗಿಸಿದನು. ದುಷ್ಟ ನಿಗ್ರಹವು ಧರ್ಮಸಮ್ಮತವಾದ ಕಾರ್ಯ, ಪರಿವಿತ್ತಾಪಮಾರದಿಂದ ಗಳಿಸಿದ ಐಶ್ವರ್ಯವುಕೈ ಹತ್ತದು, ಎಂದು ಆಲ್ಲಲ್ಲಿ ನುಡಿದು. ಕಡೆಗೆ, ಭಗವಂತನು ಅನುಗ್ರಹಿಸಿ ಮನುಷ್ಯರ ಭವಿಷ್ಯ ತ್ತನ್ನು ತಿಳಿಸುವನರೆಗೂ ಮನುಷ್ಯನು ಧೈರ್ಯಗಡೆ ರುಭೋದೇರ್ಕವನ್ನು ಬೀರಿತುಸುತ್ತಿರುವುದ ಪ್ರಾಪ್ತರ ಲಕ್ಷಣವೆಂದು ಕಥಾನಾಯಕನು ಕಾರ್ಯವಸಾಸದಲ್ಲಿ ತನ್ನ ಅನುಭವಸಾರವನ್ನು ಸೂಚಿಸಿರುವನು.

ಗ್ರಂಥಕರ್ತನು ಮೂಲಗ್ರಂಥದಲ್ಲಿ ತೋರಿಸುವ ಮನುಷ್ಯನೃಕೃತಿಯ ತಲಸ್ಪರ್ಶವಾದ ಜ್ಞಾನ, ಲೋಕಾನುಭವ, ಕಲ್ಪನಾ ರಕ್ತಿಗಳಿಗೆ ವಿಸ್ತಾರವಟ್ಟು ಶ್ರೀಮಾದ ಶ್ರೀನಿವಾಸಾಚಾರ್ಯರು ಕೈಗೊಂಡ ಈ ಪರಿವರ್ತನ ಕಾರ್ಯವು ಮುಗಿದಬಳಿಕ, ಪ್ರೀತಿಶ್ಚಾರ್ಪಕವಾಗಿ ಗ್ರಂಥ ವನ್ನು ಒಂದು ಸಾರ ನನಗೆ ಓದಿ ಹೇಳಿರುವುದನ್ನು ಸಾವಧಾನವಾಗಿ ಕೇಳಿ ಸಂತುಷ್ಟನಾವೆ.

ಕಛಾಸಂವಿಧಾನವು ಕೆಡದಂತೆಯೂ ದೇಶಾಂತರದವರಾದ ಪಾತ್ರಗಳ ನಾಸುಧೇಯ ವೇಷ ಭಾಷಾದಿಗಳನ್ನು ಅಸ್ತದೇಶೀಯರ ರುಚಿಗೆ ತಕ್ಕಂತೆ ಮಾರಿಸಿದರೂ ಗ್ರಂಥಕರ್ತನ ಮುಖ್ಯ ಶಯಕ್ಕೆ ಭಂಗಬಾರದಂತೆಯೂ, ಗ್ರಂಥಬಾಸುಳ್ಳ ಭಯದಿಂದ ಅಲ್ಲಲ್ಲಿ ಕೆಲವು ಅಂಶಗಳನ್ನು ಬಿಟ್ಟರೂ ವರ್ಣನಾಪ್ರಸಾರವು ತೊಡಕಾಗದಂತೆಯೂ ಲಲಿತವಾದ ವದಗಳನ್ನು ಪ್ರಯೋಗಿಸಿ ಗಂಭೀರವಾದ ಶೈಲಿಯಲ್ಲಿ ಈ ಗ್ರಂಥವನ್ನು ಕನ್ನಡಿಸಿರುವುದು ಅಲ್ಪ ಗೌರವವಾದ ಕಾರ್ಯವಲ್ಲ.

ವಿದ್ಯಾವಿನಯಸಂಪನ್ನರಾದ ಶ್ರೀಮಾನ್ ಶ್ರೀನಿವಾಸಾಚಾರ್ಯರ ವ್ಯಥಮ ಪರಿಚಯವು ನನಗೆ ಹತ್ತಿರ ಹತ್ತಿರ ಮೂವತ್ತು ವರ್ಷಗಳ ಕೆಳಗೆ ಆಯಿತು. ತರುವಾಯ ಇಬ್ಬರೂ ಮಲ್ಲೇಶ್ವರದ ನಿವಾಸಿಗಳಾದ ಮೇಲೆ, ನಾನು ಅವರ ಸರಳಸ್ವಭಾವವನ್ನೂ ಸಚ್ಚರಿತ್ರವನ್ನೂ ಅರಿತು, ಅವರ ಸತ್ಸಂಗವನ್ನು ಬಯಸಿ ಪ್ರಾಯಶಃ ದಿನವೂ ಅವರ ಜತೆಯಲ್ಲಿರುತ್ತಿದ್ದೆ. ಈ ಮಿತ್ರವರ್ಯರು ಅಮರಣಾಂತವೂ ಜ್ಞಾನಾರ್ಜನೆಯಲ್ಲಿ ಆಸಕ್ತರಾಗಿ, ರಾಜ್ಯಾಂಗದಲ್ಲಿವ್ವಾಗಲೂ ಕಾರ್ಯಸ್ಥಾನದಿಂದ ಮನೆಗೆ ಬರುತ್ತಲೆ ಗ್ರಂಥಕಾಲಕ್ಷೇಪವನ್ನು ಮಾಡುತ್ತಿದ್ದರು. ಇವರು ವಿಶೇಷವಾಗಿ ಭಗವದ್ಭಕ್ತಿವಿಷಯಕವಾದ ಗ್ರಂಥಗಳನ್ನು ಓದುತ್ತಾ ಅವರ ಮಯಸ್ಸಿನಲ್ಲಿಯೂ ಸ್ತೋತ್ರಗಳನ್ನು ಕುಂಠಿಸುವಾಗಿ ಕಲಿಯುತ್ತಿದ್ದರು. ಇವರು ಮೂವತ್ತನಾಲ್ಕು ವರ್ಷಗಳ ಕಾಲ ರಾಜನೇವೆಯನ್ನು ಮಾಡಿ ಹೆಸರುಗೊಂಡು, ಅಲ್ಲಿಂದ ವಿಶ್ರಾಂತರಾಗಿ ಭಾಷಾಸೇವೆಯನ್ನು ಮಾಡಲೆಣಿಸಿ ಆಂಗ್ಲೀಯ ಭಾಷೆಯಲ್ಲಿ ೧೧೦೦ ಪುಟಗಳುಳ್ಳ ಮೊದ್ಲ ಪುಸ್ತಕವನ್ನು ಸಾವಧಾನವಾಗಿ ಓದಿ ಅದರೊಳಗಿನ ಗಾರವತ್ತಾದ ಅಂಶಗಳನ್ನು ಗ್ರಹಣಮಾಡಿ ಈ ನವ ನ್ಯಾಸವನ್ನು ಒಂದು ಸ್ವತಂತ್ರ ಗ್ರಂಥದಂತೆಯೇ ಬರೆದಿರುವರು. ಇವರು ತಮ್ಮ ಅಪರ ಮಯಸ್ಸಿನಲ್ಲಿ ಮಯಸ್ಸನ್ನನುಸರಿಸಿ ಬಂದ ವಾರ್ಬಲ್ಯವನ್ನು ಲೆಕ್ಕಿಸದೆ ಪ್ರತಿದಿನವೂ ಬೇಸರವಡದೆ ಕೆಲಸಮಾಡಿ ಒಂದು ವರ್ಷಮೊಳಗೆ ಗ್ರಂಥವನ್ನು ಪೂರೈಸಿ ಕೃತಾರ್ಥರಾದರು. ಇವರು ಪ್ರಕೃತಗ್ರಂಥದ ವಿಷಯದಲ್ಲಿ ತೋರಿದ ಶ್ರಮಸಹಿಷ್ಣುತೆ, ಉತ್ಸಾಹಸಾಹಸಗಳು ಕಾಯಪಟುಗಳಾದ ತರುಣರಿಗೂ ಗೌರವಾಸ್ವದವಾದುವೆಂದಲ್ಲಿ ಅತ್ಯುಕ್ತಿಯಾಗಲಾರದು. ಇವರು ಇನ್ನೂ ಒಂದೆರಡು ಗ್ರಂಥಗಳನ್ನು ಪರಿವರ್ತಿಸಬೇಕೆಂದಿದ್ದರು. ಒಂದು ಅರೆಗೆಲಸವಾಗಿ ನಿಂತಿರುವುದು.

ಈ ಮಹನೀಯರ ಕಾರ್ಯೋತ್ಸಾಹದಿಂದ ಉತ್ತೇಜಿತರಾಗಿ ವಿದ್ಯಾವಂತರೂ, ವರ್ಧಿಷ್ಣುಗಳೂ ಆದ ತರುಣರು ದೇಶಭಾಷೆಯ ಸೇವೆಯಲ್ಲಿ ದೀಕ್ಷೆಗೊಳ್ಳುವರಾದರೆ ದೇಶಕೆ ಮಹೋಪಕಾರವಾಗುವುದರಲ್ಲಿ ಸಂವೇದವಿಲ್ಲ. ಕನ್ನಡನಾಡಿನ ಭಾಷಾಭಿಮಾನಿಗಳೆಲ್ಲರೂ ಈ ಉದ್ಗ್ರಂಥವನ್ನು ಆಮೂಲಾಗ್ರವಾಗಿ ಓದಿ ಇದರ ರಸವನ್ನು ಆಸ್ವಾದನೆಮಾಡಿವೆಂದಲ್ಲಿ ಪರಿವರ್ತನಕಾರರ ಶ್ರಮವು ಸಫಲವಾಗುವುವೆಂದು ಭಾವಿಸುತ್ತೇನೆ.

ಮಲ್ಲೇಶ್ವರ, }
೩೦-೪-೧೯೨೨ }

ಇತಿ
ಚ. ನಾಸುದೇವಯ್ಯ.

|| ಶ್ರೀಃ ||

ರಾ ಜಾ ಮ ಲ ಯ ಸಿ ಂ ಹ

ಒಂದನೆಯ ಅಧ್ಯಾಯ

ಆಗಮನ

ಸುಮಾರು ಮುನ್ನೂರು ವರ್ಷಗಳ ಹಿಂದೆ ಅಮರದೇಶವೆಂದೊಂದು ದೊಡ್ಡ ದೇಶವಿದ್ದಿತು. ಅದರ ಮುಖ್ಯ ವಟ್ಟಣವಾದ ಅಮರಪುರವೆಂಬುದು ಅತಿ ಸುಂದರವಾಗಿಯೂ, ರಮಣೀಯವಾಗಿಯೂ ಇದ್ದಿತು. ಆ ದೇಶದಲ್ಲಿ ಮಲಯ ಪಟ್ಟಣವೆಂಬುದು ಒಂದು ದೊಡ್ಡ ವ್ಯಾಪಾರಸ್ಥಳವು; ಅದು ಸಮುದ್ರ ತೀರದಲ್ಲಿ ದ್ವಂದರಿಂದ ಅಲ್ಲಿಯ ವ್ಯಾಪಾರವು ವಿಶೇಷವಾಗಿತ್ತು. ಒಂದು ದಿನ ಜಯಲಕ್ಷ್ಮಿಯೆಂಬೊಂದು ಹಡಗು ಆ ವಟ್ಟಣವ ರೇವಿಗೆ ಬಂದು ನಿಂತಿತು. ಹಡಗು ಆ ರೇವಿಗೆ ಬರುವುದೆಂದರೆ ಯಾವಾಗಲೂ ಆ ಊರಿನವರಿಗೆ ಬಹು ಸಂಭ್ರಮ; ಅದರಲ್ಲಿಯೂ ಆ ಊರಿನಲ್ಲಿಯೇ ಕಟ್ಟಲ್ಪಟ್ಟಿದ್ದ ಈ ಜಯಲಕ್ಷ್ಮಿಯ ಆಗಮನವೆಂದರೆ ಅವರಿಗೆ ಮತ್ತಷ್ಟು ಸಂಭ್ರಮ. ರೇವಿನ ಸುತ್ತಲೂ ನಿಮಿಷಮಾತ್ರದಲ್ಲಿ ಜನಗಳು ಗುಂಪುನೇರಿ 'ಹೋ! ಜಯಲಕ್ಷ್ಮಿ ಬಂದಿತು, ಜಯಲಕ್ಷ್ಮಿಯು ಬಂದಿತು,' ಎಂದು ಕೋಲಾಹಲ ಮಾಡುತ್ತಿದ್ದರು. ಆ ಗುಂಪಿನಲ್ಲಿ ಒಬ್ಬನು ದಡವನ್ನು ಸೇರಬೇಕೆಂದು ಅತ್ಯಾತುರದಿಂದ ಜನಗಳ ಮಧ್ಯೆ ನುಗ್ಗುತ್ತಿದ್ದನು. ಅವನನ್ನು ಕಂಡೊಡನೆಯೇ ಜನಗಳು 'ಯಜಮಾನ ಧನಕೋಟಿ, ಯಜಮಾನ ಧನಕೋಟಿ,' ಎಂದು ಮರ್ಯಾದೆಯಿಂದ ದಾರಿಯನ್ನು ಬಿಟ್ಟರು. ಅವನು ದಡವನ್ನು ಸೇರಿ ಅಲ್ಲಿದ್ದ ಹರಿಗೋಲುಗಳಲ್ಲಿ ಒಂದನ್ನು ಹತ್ತಿ ಹಡಗು ಸ್ವಸ್ಥಾನವನ್ನು ಸೇರುವುದಕ್ಕೆ ಸರಿಯಾಗಿ ತಾನೂ ಅದರ ಪಕ್ಕವನ್ನು ಸೇರಿದನು. ಅವನನ್ನು ಕಂಡೊಡನೆಯೇ ಹಡಗಿನಲ್ಲಿ ಮುಖ್ಯಾಧಿಪತಿಯಾಗಿದ್ದ ಒಬ್ಬ ತರುಣನು ಇದಿರು ಗೊಂಡು ಮರ್ಯಾದೆ ಮಾಡಲೋಸುಗ ಹಡಗಿನ ಮುಂದುಗಡೆಗೆ ಬಂದನು.

ಆ ತರುಣನು ಬಹುಸುಂದರನಾಗಿಯೂ, ಆಜಾನುಬಾಹುವಾಗಿಯೂ ಇದ್ದನು. ಅವನಿಗೆ ಸುಮಾರು ಹತ್ತೊಂಭತ್ತು ವಯಸ್ಸು. ಅವನ ಮುಖವು ಶಾಂತಿಯನ್ನೂ, ಅದ್ಭುತಶಕ್ತಿಯನ್ನೂ ಸೂಚಿಸುತ್ತಲಿದ್ದಿತು. ಅವನನ್ನು

ನೋಡಿದರೆ ಸಮುದ್ರದಲ್ಲಿ ಹುಟ್ಟಿಬೆಳೆದು ಸಮುದ್ರವೆಂದರೆ ಲಕ್ಷ್ಯವಿಲ್ಲದವನಂತೆ ತೋರುತಲಿದ್ದಿತು. ಅವನನ್ನು ನೋಡಿದ ಕೂಡಲೇ ಹರಿಗೋಲಿನಲ್ಲಿದ್ದ ಯಜಮಾನನು, 'ಏನಯ್ಯ ಧರ್ಮದೇವ! ನೀನು ಸೌಖ್ಯವಾಗಿದ್ದೀಯಾ? ಇದೇನು ಹಡಗು ವ್ಯಸನದ ಬಿಚ್ಚೆಗಳನ್ನು ಸೂಚಿಸುತ್ತಿದೆ?' ಎಂದು ಕೇಳಿದನು. ಅದಕ್ಕೆ 'ಸ್ವಾಮಿ, ದಾರಿಯಲ್ಲಿ ನಮಗೆ ಒಂದು ದೊಡ್ಡ ವಿಪತ್ತು ಉಂಟಾಯಿತು; ನಮ್ಮ ನೌಕಾಧಿಪತಿಯು ಕಾಲವಾದನು; ಆದರೆ ಹಡಗಿನ ಸರಕುಗಳೆಲ್ಲವೂ ಭದ್ರವಾಗಿವೆ' ಎಂದು ಹೇಳಿ 'ಜಯಲಕ್ಷ್ಮಿಯ ಪಟಗಳನ್ನು ಇಳಿಸಿರಿ, ಲಂಗರನ್ನು ಕೆಳಕ್ಕೆ ಬಿಡಿರಿ' ಎಂದು ನಾವಿಕರಿಗೆ ಆಪ್ತಣಿ ಮಾಡಿದನು.

ಈ ವಿಪತ್ತು ಹೇಗೆ ಸಂಭವಿಸಿತೆಂದು ಯಜಮಾನನು ಕೇಳಲು, ತರುಣನು 'ಸ್ವಾಮಿ, ಇದು ಬಹು ಆಕಸ್ಮಿಕವು. ಮಾತನಾಡುತ್ತಿದ್ದ ಹಾಗೆಯೇ ನೌಕಾಧಿಪನಿಗೆ ಜ್ವರಬಂದು ಪ್ರಜ್ಞೆ ತಪ್ಪಿತು. ಔಷಧಿಗಳನ್ನು ಕೊಡಲು, ಮೂರು ದಿನಗಳಮೇಲೆ ಸ್ವಲ್ಪ ಜ್ವರವು ಬಂದಿತು; ಆಗವನು ತಾನು ಹೇಳಬೇಕಾದುದನ್ನೆಲ್ಲಾ ಹೇಳಿ ಪ್ರಾಣವನ್ನು ಬಿಟ್ಟನು. ಅವನ ಉತ್ತರಕ್ರಿಯೆಗಳನ್ನು ಕ್ರಮವಾಗಿ ನಡಿಸಿಬಿಟ್ಟೆವು. ಅವನ ಸ್ತಂತ ಸರಕುಗಳನ್ನೆಲ್ಲಾ ಅವನ ಕುಟುಂಬಕ್ಕೆ ಕೊಡಬೇಕೆಂದು ಜೋಪಾನವಾಗಿ ತಂದಿದೇನೆ. ನಮ್ಮ ಶತ್ರುಗಳ ಸಂಗಡ ಹತ್ತು ವರುಷಗಳು ಯುದ್ಧಮಾಡಿ ಹೆಸರು ಪಡೆದು ಕೊನೆಗೆ ನೆಮ್ಮದಿಯಾಗಿ ಪ್ರಾಣವನ್ನು ಬಿಡುವುದು ಪುಣ್ಯವೇ ಸರಿ' ಎಂದು ಹೇಳಿ ಕಣ್ಣಿನಲ್ಲಿ ನೀರು ತುಂಬಿಕೊಂಡನು.

ಅದನ್ನು ನೋಡಿ ಧನಕೋಟಿಯು 'ಆಪ್ತಾ! ನಾವೆಲ್ಲರೂ ಮರ್ತ್ಯರು, ಎಂದಿದ್ದರೂ ಸಾಯಲೇಬೇಕು; ಮುದುಕರು ಸಾಯದಿದ್ದರೆ ಚಿಕ್ಕವರು ಅಭಿವೃದ್ಧಿಗೆ ಬರುವುದು ಹೇಗೆ? ಹಡಗಿನ ಸರಕುಗಳೆಲ್ಲವೂ ಸರಿಯಾಗಿವೆ ಎಂದು ಕೇಳಿ ಬಹಳ ಸಂತೋಷ. ನಿನ್ನ ವಿಷಯದಲ್ಲಿ—'

'ಸ್ವಾಮಿ! ಎಲ್ಲವೂ ಸರಿಯಾಗಿದೆ; ಮೇಲಕ್ಕೆ ಬಿಜಯಮಾಡಿಸಿ ಪರಾಂ ಬರಿಸಬೇಕು' ಎಂದು ಹಡಗಿನಿಂದ ಒಂದು ಹಗ್ಗವನ್ನು ಬಿಡಲು ತತ್ಕ್ಷಣವೇ ಧನಕೋಟಿಯು ಆ ಹಗ್ಗವನ್ನು ಹಿಡಿದು ಮೇಲಕ್ಕೆ ಹೋದನು. ಅವನು ಹತ್ತಿಹೋದ ರೀತಿಯನ್ನು ನೋಡಿದರೆ ಹೀಗೆ ಹತ್ತುವುದು ಅವನಿಗೆ ವಾಡಿಕೆಯಾಗಿದ್ದಿತೆಂದು ತೋರುತ್ತಲಿದ್ದಿತು.

ಧನಕೋಟಿಯು ಹಡಗಿನ ಮೇಲಕ್ಕೆ ಬಂದೊಡನೆಯೇ ಧರ್ಮದೇವನು ಅವನನ್ನು ನೋಡಿ 'ಸ್ವಾಮಿ! ಅಗೋ ನಿಮ್ಮ ಗುಮಾಸ್ತ ದುರ್ಮತಿಯು ತನ್ನ ಕೊಟ್ಟಡಿಯಿಂದ ಬರುತ್ತಿದ್ದಾನೆ. ತಮಗೆ ಬೇಕಾದ ಅಂಶಗಳನ್ನು ಅವನು ಸಮರ್ಪಕವಾಗಿ ತಿಳಿಸುವನು' ಎಂದು ಹೇಳಿ ಮುಂದೆ ತಾನು ಮಾಡಬೇಕಾದ ಕೆಲಸವನ್ನು ಮಾಡಲು ಹೊರಟನು.

ದುರ್ಮತಿಗೆ ಸುಮಾರು ಇವತ್ತಾರು ವಯಸ್ಸು. ಅವನು ಯಜಮಾನನೊಡನೆ ಇಚ್ಛಕವನ್ನು ಹಾಡುತ್ತ ಜತಿಗಾರರಲ್ಲಿ ದುರಹಂಕಾರಿಯಾಗಿಯೂ, ಭೃತ್ಯರಲ್ಲಿ ನಿರ್ದಯನಾಗಿಯೂ, ದುಃಖದಾಯಕನಾಗಿಯೂ ಇರುತ್ತಿದ್ದುದರಿಂದ ದುರ್ಮತಿಯೆಂಬ ತನ್ನ ಹೆಸರನ್ನು ಸಾರ್ಥಕಮಾಡಿಕೊಂಡನು. ನಾವಿಕರೆಲ್ಲರೂ ಅವನ ಗುಣಗಳನ್ನು ಚೆನ್ನಾಗಿಬಲ್ಲರು. ಅವರು ಧರ್ಮದೇವನನ್ನು ಎಷ್ಟುಮಟ್ಟಿಗೆ ಪ್ರೀತಿಸುತ್ತಲಿದ್ದರೋ ಅಷ್ಟು ಮಟ್ಟಿಗೆ ದುರ್ಮತಿಯನ್ನು ದ್ವೇಷಿಸುತ್ತಲಿದ್ದರು.

ಗುಮಾಸ್ತನಾದ ದುರ್ಮತಿಯು ಯಜಮಾನನ ಸಮಾಪಕ್ಕೆ ಬಂದು ಬಹು ನಮ್ರತೆಯಿಂದ 'ಸ್ವಾಮಿ! ನನಗೆ ಒದಗಿದ ವಿಪತ್ತು ತಮಗೆ ತಿಳಿದಿರಬಹುದು' ಎನ್ನಲು, ಯಜಮಾನನು

'ಅಹುದು, ಆ ಸಮಾಚಾರವನ್ನು ಕೇಳಿ ಮನಸ್ಸಿಗೆ ಬಹಳ ವ್ಯಸನ ಉಂಟಾಯಿತು, ಆದರೆ ದೈವಯತ್ನಕ್ಕೆ ನಾವೇನು ಮಾಡಲಾದೀತು' ಎಂದನು.

'ಸ್ವಾಮಿ! ಮೃತಪಟ್ಟ ನೌಕಾಧಿಪತಿಯು ಧೈರ್ಯಶಾಲಿಯಾಗಿಯೂ, ಅನುಭವಶಾಲಿಯಾಗಿಯೂ ಇದ್ದನು ; ವಯಸ್ಸಾಗಿದ್ದುದರಿಂದ ಅವನ ಬುದ್ಧಿಯೂ ಅನುಭವವೂ ಹೆಚ್ಚಾಗಿದ್ದವು.'

'ಬುದ್ಧಿಗೂ ಅನುಭವಕ್ಕೂ ವಯಸ್ಸೇ ಕಾರಣವಲ್ಲ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದಾಗಿರಬಹುದು. ನಮ್ಮ ಧರ್ಮದೇವನನ್ನು ನೋಡು' ಎಂದು ಯಜಮಾನನು ಹೇಳಿದೊಡನೆಯೇ ದುರ್ಮತಿಯು ಮೋರೆಯು ಕಪ್ಪಾಗಿ ಮನದಲ್ಲಿ ಅಡಗಿದ್ದ ದ್ವೇಷವೂ, ಅಸೂಯೆಯೂ ಹೊರಹೊಮ್ಮಿ ತೋರುತ್ತಿದ್ದವು. ಆದರೆ ಅಲ್ಲಿದ್ದವರು ಆರೂ ಅವನ ಮುಖವನ್ನು ನೋಡಲಿಲ್ಲ. ಧರ್ಮದೇವನು ಚಟುವಟಿಕೆಯಿಂದ ಮಾಡಿಸುತ್ತಲಿರುವ ಕಾರ್ಯಗಳನ್ನು ಧನಕೋಟಿಯು ನೋಡುತ್ತಲಿದ್ದನು ; ನಾವಿಕರೆಲ್ಲರೂ ತಮ್ಮ ತಮ್ಮ

ಕೆಲಸಗಳಲ್ಲಿದ್ದರು ; ಆ ಕೆಲಸಗಳನ್ನು ನಾವಿಕರು ಸರಿಯಾಗಿ ಮಾಡುವರೋ ಇಲ್ಲವೋ ಎಂದು ಧರ್ಮದೇವನು ನೋಡುತ್ತಲಿದ್ದನು. ದುರ್ಮತಿಯು ಕ್ಷಣಮಾತ್ರದಲ್ಲಿಯೇ ತನ್ನ ದ್ವೇಷಾಸೂಯೆಗಳನ್ನು ಅಡಗಿಸಿಕೊಂಡು, 'ಅಹುದು ಮಹಾಸ್ವಾಮಿ ! ಧರ್ಮದೇವನು ಬುದ್ಧಿಶಾಲಿ, ತುಂಬ ಅನುಭವ ವುಳ್ಳವನು, ಆದರೆ ಅವನು ಇನ್ನೂ ಸಣ್ಣವನು, ಜಂಭಗಾರ. ನೌಕಾಧಿಪನು ಸಾಯುವುದನ್ನೇ ಕಾದಿದ್ದು ಅವನು ಸತ್ತಕೂಡಲೇ ಇತರರೊಡನೆ ಆಲೋಚನೆ ಯನ್ನು ಕೂಡ ಮಾಡದೆ ತಾನೇ ಯಾಜಮಾನ್ಯವವನ್ನು ವಹಿಸಿದುದಲ್ಲದೆ ಮಲಯಪಟ್ಟಣದ ದಾರಿಯನ್ನು ಬಿಟ್ಟು ಏಲಾದ್ವೀಪದ ಕಡೆಗೆ ತಿರುಗಿ ಆ ದ್ವೀಪದಲ್ಲಿ ಎರಡು ದಿವಸಗಳು ವ್ಯರ್ಥಕಾಲಕ್ಷೇವಮಾಡಿದನು.'

'ಧರ್ಮದೇವನು ಹಡಗಿನ ಸಹಾಯಕಾಧಿಪತಿಯಾದ್ದುದರಿಂದ ನೌಕಾ ಧಿಪತಿಯು ಸತ್ತುಹೋದಮೇಲೆ ತಾನು ಹಡಗಿನ ಯಾಜಮಾನ್ಯವನ್ನು ವಹಿಸಿದುದೇನೋ ಸರಿ, ಆದರೆ ಅವನು ಏಲಾದ್ವೀಪಕ್ಕೆ ಏತಕ್ಕೆ ಹೋದನು? ಹಡಗು ಶಿಥಿಲವಾಗಿದ್ದುದರಿಂದ ಅದನ್ನು ಸರಿಮಾಡಿಸಲು ಅಲ್ಲಿಗೆ ಹೋದನೋ? ಕಾರಣವಿಲ್ಲದೆ ಸುಮ್ಮನೆ ಅಲ್ಲಿಗೆ ಹೋಗಿದ್ದ ಪಕ್ಷದಲ್ಲಿ ಅವನು ಹಾಗೆ ಮಾಡಿ ದುದು ತಪ್ಪು.'

'ಸ್ವಾಮಿ, ಹಡಗು ಆವ ವಿಧದಲ್ಲಿಯೂ ಶೈಥಿಲ್ಯವನ್ನು ಹೊಂದಿರಲಿಲ್ಲ. ಆದರೂ ಏಲಾದ್ವೀಪಕ್ಕೆ ಹೋಗಿದ್ದನು.'

ದುರ್ಮತಿಯು ಹೀಗೆಂದ ವೇಳೆಗೆ ಸರಿಯಾಗಿ ಧರ್ಮದೇವನು ತನ್ನ ಕೆಲಸಗಳನ್ನೆಲ್ಲಾ ಮುಗಿಸಿಕೊಂಡು ಇವರ ಸಮೀಪಕ್ಕೆ ಬರಲು, ದುರ್ಮತಿಯು ದೂರಕ್ಕೆ ಹೋದನು. ಧರ್ಮದೇವನನ್ನು ನೋಡಿ ಧನಕೋಟಿಯು 'ಅಯ್ಯಾ ! ಇಲ್ಲ ಸಲ್ವ ಬಾ, ನಿನ್ನೊಡನೆ ಒಂದು ಮಾತನಾಡಬೇಕು' ಎನ್ನಲು, 'ಇಗೋ ಬಂದೆ' ಎಂದು ಮರೆತಿದ್ದ ಆವುದೋ ಒಂದು ಕೆಲಸವನ್ನು ಮಾಡಲು ಬೇರೆ ಕಡೆಗೆ ಓಡಿಹೋದನು. ಅದನ್ನು ನೋಡುತ್ತಿದ್ದ ದುರ್ಮತಿಯು ಪುನಃ ಯಜ ಮಾನನ ಸಮೀಪಕ್ಕೆ ಬಂದು 'ಸ್ವಾಮಿ ! ನಾನು ಅರಿಕೆ ಮಾಡಿದುದು ತಮಗೆ ಈಗ ಗೊತ್ತಾಯಿತಷ್ಟೆ ! ತಾನು ಆವಾಗಲೇ ನೌಕಾಧಿಪನಾದೆನೆಂಬ ಅಘಂಕಾರವು ಇದರಿಂದಲೇ ಗೊತ್ತಾಗುವುದಿಲ್ಲವೆ' ಎಂದನು. ಅದಕ್ಕಾಧನಕೋಟಿಯು 'ಅವನು ಏಕೆ ಜಯಲಕ್ಷ್ಮಿಯ ನೌಕಾಧಿಪತಿಯಾಗಬಾರದು ?'

‘ಸ್ವಾಮಿ! ತಾವೂ, ತಮ್ಮ ವಾಲುದಾರರೂ ಸಮ್ಮತಿಸಿದರೆ ಅವಶ್ಯವಾಗಿ ಆಗಬಹುದು. ಅಲ್ಲಿಯವರೆಗೆ...’

‘ಅಲ್ಲಿಯವರೆಗೆ ತಾನೇ ಅವನೇಕೆ ಯಜಮಾನನಾಗಕೂಡದು? ಅವನು ಚಿಕ್ಕವನಾಗಿದ್ದರೂ, ಬುದ್ಧಿಶಾಲಿಯಾಗಿಯೂ, ಸಮರ್ಥನಾಗಿಯೂ ಇದ್ದಾನೆ; ಅಂಧವನು ನೌಕಾಧಿಪತ್ಯಕ್ಕೆ ತಕ್ಕವನು’ ಎಂದು ಧನಕೋಟಿಯೆನ್ನಲು, ದುರ್ಮತಿಯ ಅಂತಃಕ್ಷೇಪವು ಹೆಚ್ಚಾಯಿತು. ಅಷ್ಟು ಹೊತ್ತಿಗೆ ಧರ್ಮದೇವನು ಕೆಲಸವನ್ನು ಮುಗಿಸಿಕೊಂಡು ಧನಕೋಟಿಯ ಬಳಿಗೆ ಓಡಿಬಂದು ‘ಸ್ವಾಮಿ, ಏನು ಅಪ್ಪಣೆ’ ಎಂದನು. ದುರ್ಮತಿಯು ಮರಳಿ ಯಜಮಾನನನ್ನು ಬಿಟ್ಟು ದೂರವಾಗಿ ಹೋಗಿ ನಿಂತನು.

‘ಧರ್ಮದೇವ, ನೀನು ಏಲಾದ್ವೀಪಕ್ಕೆ ಏತಕ್ಕೆ ಹೋದೆ? ಅಲ್ಲಿ ಏಕೆ ಎರಡು ದಿವಸಗಳು ನಿಂತೆ?’

‘ಮಹಾಸ್ವಾಮಿ, ನಮ್ಮ ನೌಕಾಧಿಪತಿಯು ಸಾಯುವ ಕಾಲದಲ್ಲಿ ಒಂದು ಕಾಗದದ ಕಟ್ಟನ್ನು ನನ್ನ ಕೈಯಲ್ಲಿ ಕೊಟ್ಟು ಇವನ್ನು ಏಲಾದ್ವೀಪದಲ್ಲಿರುವ ಚಕ್ರವರ್ತಿಯ ಮಂತ್ರಿಯವರಿಗೆ ಕೊಟ್ಟು ಮಲಯಪಟ್ಟಣವನ್ನು ಸೇರಿದುದು ಹೇಳಿದ್ದನು; ಅವನು ಮರಣಕಾಲದಲ್ಲಿ ಹೇಳಿದ್ದ ಮಾತನ್ನು ನಡೆಸುವುದು ನನ್ನ ಕೃತ್ಯವೆಂದು ತಿಳಿದು ನಾನು ಅಲ್ಲಿಗೆ ಹೋದೆನು. ಅಲ್ಲಿಯ ಕೆಲಸ ಮುಗಿಯುವುದು ಎರಡು ದಿವಸಗಳಾದವು.’

‘ಮಂತ್ರಿಶ್ರೇಷ್ಠನಾದ ನೃಪಸಿಂಹನನ್ನು ನೋಡಿದೆಯೋ?’

‘ನೋಡಿದೆ.’

ಯಜಮಾನನು ಅಕ್ಕಪಕ್ಕವನ್ನು ನೋಡಿ ಸಮೀಪದಲ್ಲಿ ಆರೂ ಇಲ್ಲವೆಂದು ತಿಳಿದು ‘ಚಕ್ರವರ್ತಿಯವರು ಸುಖವಾಗಿದ್ದರೋ!’ ಎಂದನು.

‘ಆಹುದು.’

‘ಅವರು ನಿನ್ನ ಸಂಗಡ ಏನು ಹೇಳಿದರು?’

‘ಜಯಲಕ್ಷ್ಮಿಯು ಎಲ್ಲಿಗೆ ಹೋಗಿದ್ದಿತು? ಆರಿಗೆ ಸೇರಿದುದು ಎಂದು ಕೇಳಿದರು. ಈ ಪ್ರಶ್ನೆಗೆ ಉತ್ತರವನ್ನು ಕೊಟ್ಟ ಮೇಲೆ ಧನಕೋಟಿಯ ವಂಶದವರನ್ನು ನಾನು ಬಲ್ಲೆ. ಅವರು ವಂಶಪಾರಂಪರ್ಯವಾಗಿ ಸ್ವತಂತ್ರವಾಗಿ ಹಡಗು

ಗಳನ್ನಿಟ್ಟು ವ್ಯಾಪಾರವನ್ನು ಮಾಡುತ್ತಿರುವರು. ಅವರಲ್ಲಿ ಒಬ್ಬನು ನನ್ನ ಸಂಗಡ ಸೈನ್ಯದಲ್ಲಿ ಸೇರಿದ್ದನು ಎಂದು ಹೇಳಿದರು.'

'ಅದು ನಿಜ; ಅವರೊಡನೆ ಸೈನ್ಯದಲ್ಲಿದ್ದವರು ನನ್ನ ಚಿಕ್ಕವ್ವಂದಿರು, ಈಗಲೂ ಅವರು ಬದುಕಿದ್ದಾರೆ. ಅವರ ಸಂಗಡ ಈ ಮಾತನ್ನು ಹೇಳಿ ನೋಡು, ಎಷ್ಟು ಸಂತೋಷಪಡುತ್ತಾರೆ. ನೀನು ಏಲಾದ್ವೀಪಕ್ಕೆ ಹೋಗಿ ಕಾಗದದ ಕಟ್ಟನ್ನು ಮಂತ್ರಿಗೆ ಕೊಟ್ಟದನ್ನು ಆರಿಗೂ ಹೇಳಬೇಡ. ಈ ಸಮಾಚಾರವು ಈ ದೇಶದ ಈಗಣ ಅಧಿಕಾರಿಗಳಿಗೆ ತಿಳಿದರೆ ನಿನಗೆ ತುಂಬ ತೊಂದರೆಯುಂಟಾದೀತು.'

'ಅದು ಹೇಗೆ? ಆ ಕಟ್ಟಿನಲ್ಲಿ ಏನಿದ್ದಿತೋ ಅದೇ ನನಗೆ ಗೊತ್ತಿಲ್ಲ.'

'ಈ ರಾಜ್ಯದ ಈಗಣ ದೊರೆಯೂ ಇನ್ನೂ ಇತರ ದೊರೆಗಳೂ ಸೇರಿ, ಚಕ್ರವರ್ತಿಯನ್ನು ಯುದ್ಧದಲ್ಲಿ ಸೋಲಿಸಿ ಹಿಡಿದು, ಏಲಾದ್ವೀಪದಲ್ಲಿ ನೆರೆಯಿಟ್ಟು ಇರುವುದರಿಂದ, ಅಲ್ಲಿಗೆ ಹೋಗಿಬರುವುದೇ ಅನುಮಾನಕ್ಕೆ ಕಾರಣ; ಅಲ್ಲಿಗೆ ವರ್ತಮಾನವನ್ನು ಕೊಡುವುದು, ಅಲ್ಲಿಂದ ಸಮಾಚಾರಗಳನ್ನು ತರುವುದು, ಮುಂತಾದ ಕಾರ್ಯಗಳು ರಾಜದ್ರೋಹವೆಂದೇ ಭಾವಿಸಲ್ಪಡುವುವು.'

'ಸ್ವಾಮಿ, ಇಲ್ಲಿಯ ರಾಜ್ಯಸಂಬಂಧವಾದ ಮಾತುಗಳನ್ನು ನಾನು ಚಕ್ರವರ್ತಿಯೊಡನೆ ಹೇಳಲಿಲ್ಲ. ಅವರೂ ನನ್ನೊಡನೆ ಅಲ್ಲಿಯ ವಿಷಯ ವಾವುದನ್ನೂ ಹೇಳಲಿಲ್ಲ. ನನಗೆ ಈ ಸಮಾಚಾರಗಳೇ ಗೊತ್ತಿಲ್ಲ. ಇಗೋ! ಆರೋಗ್ಯಾಧಿಕಾರಿಗಳೂ, ಸುಂಕದ ಅಧಿಕಾರಿಗಳೂ ಬರುತ್ತಲಿದ್ದಾರೆ. ಅವರನ್ನು ನೋಡಿ ಅವರು ಕೇಳುವ ಪ್ರಶ್ನೆಗಳಿಗೆ ಬದಲನ್ನು ಹೇಳಬಿಟ್ಟು ಬರುತ್ತೇನೆ' ಎಂದು ಹೇಳಿ ಧರ್ಮದೇವನು ಹೊರಟುಹೋದನು.

ಅನನು ಆತ್ತ ಹೋದಕೊಡಲೇ ದು ಮ ರ ತಿ ಯು ಯಜಮಾನನ ಸಮಾಪಕ್ಕೆ ಬಂದು 'ಸ್ವಾಮಿ, ಉಪನೌಕಾಧಿಪತಿಯು ಏಲಾದ್ವೀಪಕ್ಕೆ ಹೋಗಿದ್ದುದರ ಕಾರಣವನ್ನು ತಮಗೆ ಸಮರ್ಪಕವಾಗುವ ಹಾಗೆ ತಿಳಿಸಿರುವಂತೆ ತೋರುತ್ತಲಿದೆ'

'ಅಹುದು.'

'ಹಡಗು ಏಲಾದ್ವೀಪಕ್ಕೆ ಹೋಗಿದ್ದ ಕಾರಣವು ತಮಗೆ ಒಪ್ಪಿಗೆಯಾಯಿತೆಂದು ಕೇಳಿ ಸಂತೋಷವಾಯಿತು, ನನ್ನ ಜತೆಗಾರರಲ್ಲಿ ಆರಾದರೂ ತಪ್ಪಿ ನಡೆದರೆ ನನಗೆ ಮಹಾ ಸಂಕಟ.'

‘ಧರ್ಮದೇವನು ಆ ಕೆಲಸವನ್ನು ತಾನೇ ಸ್ವತಂತ್ರಿಸಿ ಮಾಡಲಿಲ್ಲ; ನೌಕಾಧಿಪತಿಯು ಸಾಯುವಾಗ ಹೇಳಿದ ಮಾತಿನಂತೆ ನಡೆಸಿದನು.’

‘ನೌಕಾಧಿಪತಿ ಎನ್ನುತ್ತಲೇ ನನಗೊಂದು ಸಂಗತಿ ಜ್ಞಾಪಕಕ್ಕೆ ಬರುತ್ತದೆ. ಧರ್ಮದೇವನು ತಮಗಾವ ಪತ್ರವನ್ನಾದರೂ ಕೊಟ್ಟನೋ?’

‘ಇಲ್ಲ.’

‘ನೌಕಾಧಿಪತಿಯು ಸಾಯುವ ಕಾಲದಲ್ಲಿ ಒಂದು ಕಾಗದದ ಕಟ್ಟನ್ನು ಅವನ ಕೈಯಲ್ಲಿ ಕೊಟ್ಟಹಾಗೆ ಇತ್ತು.’

‘ಅವಕಟ್ಟು’

‘ಧರ್ಮದೇವನು ಎಲಾವಿಧದಲ್ಲಿ ಬಿಟ್ಟು ಕಟ್ಟು.’

‘ಅದು ನಿನಗೆ ಹೇಗೆ ಗೊತ್ತಾಯಿತು?’

ಧನಕೋಟಿಯು ಹೇಗೆ ಹೇಳುತ್ತಲೇ ದುರ್ಮತಿಗೆ ಭೀತಿಯು ತಲೆದೋರಿತು. ತಾನು ಹೇಳಿದುದು ಹೆಚ್ಚಾಯಿತೆಂದುಕೊಂಡು ‘ಸ್ವಾಮಿ, ನೌಕಾಧಿಪತಿಯ ಕೊಟ್ಟಡಿಯ ಮಾರ್ಗವಾಗಿ ನಾನು ಹೋಗುತ್ತಿದ್ದಾಗ ಆತನು ಧರ್ಮದೇವನ ಕೈಯಲ್ಲಿ ಒಂದು ಕಾಗದದ ಕಟ್ಟು ಕೊಟ್ಟಿದ್ದನ್ನು ನೋಡಿದೆನು’ ಎಂದನು.

‘ಪತ್ರವಿದ್ದಿದ್ದರೆ ಧರ್ಮದೇವನು ನನಗೆ ಕೊಡುವನು’ ಎಂದು ಯಜಮಾನನು ಹೇಳಲು, ದುರ್ಮತಿಯು ಹಾಗೆಯೇ ಆಲೋಚಿಸಿ ‘ಸ್ವಾಮಿ, ಒಂದು ವೇಳೆ ನನ್ನ ತಿಳುವಳಿಕೆಯು ತಪ್ಪಾಗಿರಬಹುದು; ತಮ್ಮ ಸಂಗಡ ನಾನು ಈ ಪ್ರಸ್ತಾಪವನ್ನು ಮಾಡಿದೆನೆಂದು ಧರ್ಮದೇವನಿಗೆ ತಿಳಿಸಬೇಡಿರಿ’ ಎಂದನು.

ಆ ವೇಳೆಗೆ ಧರ್ಮದೇವನು ಯಜಮಾನನ ಬಳಿಗೆ ಬಂದು ‘ಸ್ವಾಮಿ, ಅಧಿಕಾರಿಗಳನ್ನು ಸಮಾಧಾನಪಡಿಸಿ ಬಂದೆನು; ಇನ್ನು ನನ್ನ ಕೆಲಸವು ತೀರಿತು’ ಎಂದನು.

‘ಇನ್ನೇನೂ ಇಲ್ಲವೋ?’

‘ಇಲ್ಲ.’

‘ನೌಕಾಧಿಪತಿಯು ನನಗೆ ಕೊಡುವಂತೆ ಹೇಳಿ ನಿನ್ನಲ್ಲಿ ಅವುದಾದರೂ ಪತ್ರವನ್ನು ಕೊಟ್ಟಿರುವನೋ?’

‘ಇಲ್ಲ; ಹಾಗೆ ಕೊಟ್ಟಿದ್ದರೆ ತಮಗೆ ಒಡನೆಯೇ ಕೊಡುತ್ತಲಿದ್ದೆನು.’

‘ಹಾಗಾದರೆ ಸರಿ. ಈ ದಿನಸ ನೀನು ನಮ್ಮ ಮನೆಗೆ ಭೋಜನಕ್ಕೆ ಬಾ.’

‘ಕ್ಷಮಿಸಬೇಕು. ವೃದ್ಧರಾದ ನನ್ನ ತಂದೆಯನ್ನು ನೋಡಬೇಕೆಂದು ತುಂಬ ಆತುರವಾಗಿದ್ದೇನೆ.’

‘ಆಮೇಲೆಯಾದರೂ ಬರುವೆಯೋ?’

‘ಇಲ್ಲ ಕ್ಷಮಿಸಬೇಕು. ತಂದೆಯನ್ನು ನೋಡಿದ ಮೇಲೆ ಇನ್ನೊಬ್ಬರನ್ನು ನೋಡಬೇಕಾಗಿದೆ.’

“ದಿಟ, ಮರೆತೆ; ಲಲಿತಾಂಗಿಯನ್ನಲ್ಲವೆ?”

ಧರ್ಮದೇವನು ಲಜ್ಜೆಯಿಂದ ತಲೆಯನ್ನು ಬಾಗಿಸಿ ಸುಮ್ಮನಿದ್ದನು.

“ಆಕೆಯು ಮೂರು ಸಾಲವ್ಯಾಪ್ತಿ ಜಯಲಕ್ಷ್ಮಿಯ ಆಗಮನವನ್ನು ತಿಳಿದುಕೊಳ್ಳಲು ನನ್ನಲ್ಲಿಗೆ ಬಂದಿದ್ದಳು. ಧರ್ಮದೇವ! ನೀನು ಒಳ್ಳೆಯ ಹುಡುಗಿಯನ್ನು ಸಂಪಾದಿಸಿದೆ.”

“ಸ್ವಾಮಿ, ಅವಳು ನನ್ನನ್ನು ಪತಿಯೆಂದೂ ನಾನು ಅವಳನ್ನು ಪತ್ನಿಯೆಂದೂ ಪರಸ್ಪರವಾಗಿ ವರಿಸಿದ್ದೇವೆ.”

“ಸಂತೋಷ; ಇನ್ನು ನಿನ್ನನ್ನು ನಿಲ್ಲಿಸಿಕೊಳ್ಳುವುದಿಲ್ಲ. ಕೆಲಸವನ್ನೆಲ್ಲಾ ತೃಪ್ತಿ ಕರವಾಗಿ ಮಾಡಿದ್ದೀಯೇ. ಆದುದರಿಂದ ನಿನ್ನ ಕೆಲಸಗಳನ್ನು ತೀರಿಸಿ ಕೊಂಡು ಬಾ. ನಿನಗೆ ಹಣವೇನಾದರೂ ಬೇಕೋ?”

“ಮೂರು ತಿಂಗಳ ಸಂಬಳ ಬಾಕಿ ಇದೆ; ಅದನ್ನು ಕೊಟ್ಟರೆ ನಾಕು.”

“ಅಷ್ಟೇ ಸಾಕೋ, ಇನ್ನೂ ಬೇಕೋ?”

“ಅಷ್ಟೇ ನಾಕು.”

“ನೀನು ಮಿತವ್ಯಯ ಮಾಡತಕ್ಕವನು.”

“ನನಗೆ ವೃದ್ಧರಾದ ತಂದೆಯು ಇದ್ದಾರೆ. ಮದುವೆಯನ್ನು ಬೇರೆ ಮಾಡಿಕೊಳ್ಳಬೇಕೆಂದಿದ್ದೇನೆ.”

“ಅದು ಸರಿ, ಹಾಗೆಯೇ ಇರಬೇಕು. ನೀನು ಹೋಗಿ ಬಾ, ನನಗೂ ಒಬ್ಬ ಮಗನಿರುವನು. ದೂರದೇಶ ಪ್ರಯಾಣಮಾಡಿ ಊರಿಗೆ ಹಿಂದಿರುಗಿ ಬಂದು ಮನೆಯನ್ನು ಸೇರುವಲ್ಲಿ ಅವನನ್ನು ಆರಾದರೂ ನಿಲ್ಲಿಸಿಕೊಂಡಲ್ಲಿ ಅಂಥವರಲ್ಲಿ ನನಗೂ ಕೋಪವುಂಟಾಗುವುದು. ನೀನು ಹೋಗಿ ಬಾ.”

“ಸ್ವಾಮಿ, ನನ್ನ ತಂದೆಯ ಯೋಗಕ್ಷೇಮ ತಮಗನಾದರೂ ತಿಳಿದು ಇದೆಯೇ?”

“ಆತನನ್ನು ನಾನು ನೋಡಲಿಲ್ಲ, ಆದರೆ ಸೌಖ್ಯವಾಗಿದಾನೆಂದು ಕೇಳಬಲ್ಲೆ.”

“ಅವರು ಮನೆಯನ್ನು ಬಿಟ್ಟು ಹೊರಗೆ ಹೊರಡುವುದೇ ಇಲ್ಲ.”

“ಅದುದರಿಂದಲೇ ಆತನಿಗೆ ಅವ ಕೊರತೆಯೂ ಇಲ್ಲವೆಂದು ಊಹಿಸಬಹುದು.”

“ಅವರ ಸ್ವಭಾವವು ತಮಗಾಗಿಗೂ ಗೊತ್ತಿಲ್ಲ. ದೇವರಿಂದ ವಿನಾ ಮತ್ತಾರಿಂದಲೂ ಅವುದನ್ನೂ ಅವರು ಆಪೇಕ್ಷಿಸತಕ್ಕವರಲ್ಲ.”

“ನೀನು ಕೆಲಸಕ್ಕೆ ಅವಾಗ ಬರುವೆ?”

“ಜಾಗ್ರತೆ ಮದುವೆಯನ್ನು ಮಾಡುತ್ತೇನೆ. ಅದಕ್ಕೆ ಮೊದಲು ಅಮರ ಪುರಕ್ಕೆ ಒಂದು ಸಾರಿ ಹೋಗಿಬರಬೇಕಾಗಿದೆ. ಇವುಗಳೆಲ್ಲ ತೀರಿದ ಮೇಲೆ ಕೆಲಸಕ್ಕೆ ಬರಲು ಸಿದ್ಧನಾಗಿರುವೆನು.”

“ಈಗ ತಂದಿರುವ ಸರಕುಗಳನ್ನು ಹಡಗಿನಿಂದ ಇಳಿಸಿ, ಪ್ರಾಣಿ ಬೇರೆ ಸರಕುಗಳನ್ನು ತುಂಬಲು ಸುಮಾರು ಮೂರು ತಿಂಗಳುಗಳು ಆಗುವವು; ಆಷ್ಟರ ವೇಳೆಗೆ ನೀನು ಬಂದರೆ ಸಾಕು. ಜಯಲಕ್ಷ್ಮಿಯು ನೌಕಾಧಿಪತಿಯಿಲ್ಲದೆ ಪ್ರಯಾಣ ಮಾಡಲಾಗದು.”

“ನೌಕಾಧಿಪತಿಯಿಲ್ಲದೆ ಜಯಲಕ್ಷ್ಮಿಯು ಪ್ರಯಾಣ ಮಾಡಲಾಗದು” ಎಂಬ ಮಾತುಗಳು ಧರ್ಮದೇವನ ಕಿವಿಗೆ ಬೀಳುತ್ತಲೆ, ಅವನು ಅನಂದ ಭರಿತನಾಗಿ “ಸ್ವಾಮಿ, ತಾವು ಈಗ ಅವನಿ ಕೊಡಿಸಿದುದು ನಿಜವಾದರೆ ನನ್ನ ಮನೋಭೀಷ್ಟವು ಪರಿಪೂರ್ಣವಾಗುವುದು. ತಮಗೆ ಆ ಅಭಿಪ್ರಾಯವಿದ್ದಲ್ಲಿ ನನಗೆ ಆ ಪದವಿಯನ್ನು ಕೊಡುವೆನೆಂದು ಅಭಯವ್ರಥಾನವನ್ನು ಮಾಡಬೇಕು” ಎಂದನು.

“ನಾನು ಒಬ್ಬನೇ ಯಜಮಾನನಾಗಿದ್ದಲ್ಲಿ ಈ ಕ್ಷಣವೇ ಹಡಗಿನ ಯಾಜಮಾನ್ಯಕ್ಕೆ ನಿನ್ನನ್ನು ನೇಮಿಸುತ್ತಲಿದ್ದೆನು; ಆದರೆ ನನಗೆ ಒಬ್ಬ ಪಾಲುದಾರನುಂಟು. ಅವನಿಗೆ ಪಾಲುದಾರನುಂಟೋ ಅವನಿಗೆ ಯಜಮಾನ

ನುಂಟು ಎಂಬ ಮಾತನ್ನು ಕೇಳಿರುವೆಯಷ್ಟೆ. ಆದರೂ ಚಿಂತೆಯಿಲ್ಲ. ಅದಕ್ಕೆ ತಕ್ಕ ವ್ಯವಸಾಯವನ್ನು ನಾನು ಮಾಡುವೆನು; ನೀನು ಧೈರ್ಯವಾಗಿರು.”

ಧರ್ಮದೇವನು ಆನಂದಭಾಷ್ಯಗಳನ್ನು ಸುರಿಸುತ್ತ “ನಾನೂ ನನ್ನ ತಂದೆಯೂ ಲಲಿತಾಂಗಿಯೂ ಎಲ್ಲರೂ ತಮಗೆ ಬಹು ಕೃತಜ್ಞರಾಗಿರುವೆವು” ಎಂದನು.

“ದುರ್ಮತಿಯ ವಿಷಯದಲ್ಲಿ ನಿನ್ನ ಅಭಿಪ್ರಾಯವೇನು?”

“ತಮ್ಮ ಪ್ರಶ್ನೆಯು ನನಗೆ ಸರಿಯಾಗಿ ಗೊತ್ತಾಗಲಿಲ್ಲ. ದುರ್ಮತಿಯು ಸಹ ವಾಸಕ್ಕೆ ಯೋಗ್ಯನೇ ಎಂದು ಕೇಳುವ ಪಕ್ಷದಲ್ಲಿ ನಾನು ಒಳ್ಳೆಯ ಅಭಿಪ್ರಾಯವನ್ನು ಕೊಡಲಾರೆ; ಕೆಲಸದಲ್ಲಿ ಹೇಗೆ ಎಂದು ಕೇಳುವಿರಾದರೆ ಅವನು ಕೆಲಸವನ್ನು ಸರಿಯಾಗಿ ಮಾಡುತ್ತಾನೆಂದು ಹೇಳಬಲ್ಲೆನು”

“ನೀನು ನೌಕಾಧಿಪತಿಯಾದರೆ ಅವನು ಜಯಲಕ್ಷ್ಮಿಯಲ್ಲಿ ರಲು ನಿನಗಿಷ್ಟವೇ?”

“ಯಜಮಾನರಿಗೆ ಆರು ಅನುಕೂಲರೋ ಅವರು ನನಗೂ ಅನುಕೂಲರೇ.”

“ನೀನು ಗುಣವಂತ. ಇನ್ನು ಹೋಗಿ ಬಾ; ನಾನು ಹೇಳಿದ ಕಾಲ ದೊಳಗಾಗಿ ಪುನಃ ಕೆಲಸಕ್ಕೆ ಬಂದುಬಿಡು.”

ಎರಡನೆಯ ಅಧ್ಯಾಯ

ತಂದೆಯೂ ಮಗನೂ

ಪಾಠಕರೇ! ದ್ವೇಷವೆಂಬ ಪಿಶಾಚದಿಂದ ಗ್ರಸ್ತನಾಗಿ ನಿರಪರಾಧಿಯಾದ ತನ್ನ ಜತೆಗಾರನನ್ನು ಯಜಮಾನನ ಸಂಗಡ ದೂಷಿಸುತ್ತಿರುವ ದುರ್ಮತಿಯನ್ನು ಹಡಗಿನಲ್ಲಿ ಬಿಟ್ಟು ಧರ್ಮದೇವನೊಡನೆ ಸ್ವಲ್ಪ ಹೊತ್ತು ಹೋಗಿ ನೋಡೋಣ.

ಧರ್ಮದೇವನು ಆ ಪಟ್ಟಣದ ಮೂಡಣ ಕೆಬ್ಬಾಗಿಲಿನಿಂದ ರಾಜಬೀದಿಯಲ್ಲಿ ಹೊರಟು ಮಧ್ಯಮಾರ್ಗದಲ್ಲಿ ಕಾಳಿಕಾಗುಡಿಯ ಅಡ್ಡಹಾದಿಗೆ ತಿರುಗಿ ಅಲ್ಲಿದ್ದ ಒಂದು ದೊಡ್ಡ ಮನೆಯನ್ನು ಹೊಕ್ಕನು. ಅದು ನಾಲ್ಕು ಅಂತಸ್ತಿನ

ಮನೆ. ಅತ್ಯಾತುರನಾಗಿ ನಾಲ್ಕನೆಯ ಮಾರ್ಗಿಗೆ ಹೋಗಲು ಉದ್ಯುಕ್ತನಾದನು. ಮೆಟ್ಟಿಲಿನ ಹಾದಿಯು ಕತ್ತಲೆಯಾಗಿದ್ದುದರಿಂದ ಒಂದು ಕೈಯಿಂದ ಕೈಸಿಡಿಯ ಕಂಬಿಯನ್ನು ಹಿಡಿದು ಮೇಲಕ್ಕೆ ದಡದವನೆ ಹತ್ತುತ್ತಲಿದ್ದನು. ನಾಲ್ಕನೆಯ ಅಂತಸ್ತು ಸಮಾಸಿಸಿದ ಹಾಗೆಲ್ಲ ಆತನ ಎದೆಯು ಬಡಿದುಕೊಳ್ಳುತ್ತಾ ಇದ್ದಿತು. ಇದನ್ನು ತಡೆಯಲು ಮತ್ತೊಂದು ಕೈಯಿಂದ ಎದೆಯನ್ನು ಒತ್ತುತ್ತ ಹಂತವನ್ನು ಹತ್ತಿದನು. ಮೇಲಿನ ಅಂತಸ್ತಿನಲ್ಲಿದ್ದು ಒಂದೇ ಕೊಟ್ಟಡಿ, ಅದರಲ್ಲಿ ಅವನ ತಂದೆ ಭುಜಂಗಭೂಷಣನು ವಾಸವಾಗಿದ್ದನು.

ಜಯಲಕ್ಷ್ಮಿಯ ಆಗಮನವು ಭುಜಂಗಭೂಷಣನಿಗೆ ತಿಳಿದಿರಲಿಲ್ಲ. ಆತನು ಎಂದಿನಂತೆ ಬಾಗಿಲ ಇವರಿಗೆ ಇರುವ ಕಿಟಕಿಯ ಮುಖವಾಗಿ ಕುರ್ಚಿಯಲ್ಲಿ ಕುಳಿತು ಕಿಟಕಿಯಲ್ಲಿದ್ದ ಹೂವಿನ ಗಿಡಗಳನ್ನು ಸರಿಮಾಡುತ್ತ ಹೂಗಳ ಬಣ್ಣ ವಾಸನೆಗಳನ್ನು ನೋಡಿ ಆನಂದಿಸಿ ಸಂತೋಷಪಡುತ್ತಲಿದ್ದನು. ಕೋಣೆಯ ಬಾಗಿಲು ಅರ್ಧ ತೆರೆದಿದ್ದಿತು. ಧರ್ಮದೇವನು ಕ್ಷಣಮಾತ್ರ ಬಾಗಿಲಲ್ಲಿ ನಿಂತು ಒಳಗಿನ ಸನ್ನಿವೇಶವನ್ನು ತಿಳಿದು, ಸದ್ದಿಲ್ಲದೆ ಭುಜಂಗ ಭೂಷಣನ ಹಿಂಭಾಗವನ್ನು ನೇರಿ ಅವನ ಕೊರಳನ್ನು ತನ್ನ ಎರಡು ಕೈಗಳಿಂದಲೂ ತಬ್ಬಿಕೊಂಡು ಅಪ್ಪಾ, ನಾನು ಬಂದೆ ಎಂದನು. ಭುಜಂಗಭೂಷಣನು ಹಿಂತಿರುಗಿ ಮಗನನ್ನು ಕಂಡು ಮೂರ್ಛಿತನಾದನು.

ಧರ್ಮದೇವನು ಗಾಬರಿಬಿದ್ದು “ಅಪ್ಪಾ ಇದೇನು! ನಿನಗೆ ಮೈ ಸ್ಪಷ್ಟವಿಲ್ಲದಿರುವಂತೆ ತೋರುತ್ತಲಿದೆ” ಎಂದು ಕೂಗುತ್ತ, ತಂದೆಯ ಮುಖಕ್ಕೆ ತಣ್ಣೀರನ್ನು ಎರಚಿದ ಕೂಡಲೆ ಅವನು ಎಚ್ಚತ್ತನು.

“ಅಪ್ಪಾ ಏತಕ್ಕೆ ಮೂರ್ಛಿತನಾದೆ?” ಎಂದು ಧರ್ಮದೇವನು ಕೇಳಲು “ಮಗನೇ, ನೀನು ಇಷ್ಟು ಜಾಗ್ರತೆಯಾಗಿ ಬರುವೆ ಎಂದು ನಾನು ಯೋಚಿಸಿರಲಿಲ್ಲ. ನೀನು ಹಠಾತ್ತಾಗಿ ಬಂದ ಸಂತೋಷದಿಂದ ನಾನು ಮೂರ್ಛಿತನಾದೆನು.”

“ಸಂತೋಷದಿಂದ ಮನುಷ್ಯರಿಗೆ ಹಾನಿಯುಂಟಾಗುವುದಿಲ್ಲವೆಂದು ನಾನು ಕೇಳಿದ್ದೆನು; ಆದುದರಿಂದ ನಾನು ಬಂದಿರುವುದನ್ನು ನಿನಗೆ ಮೊದಲು ತಿಳಿಸದೆ ನಿನ್ನನ್ನು ಆಲಿಂಗನಮಾಡಿದೆ. ಏಳು, ಇನ್ನು ಮುಂದೆ ನಾವು ಸುಖವಾಗಿರೋಣ.”

“ಮಗನೇ! ಸುಖವಾಗಿರೋಣ. ನೀನು ನನ್ನನ್ನು ಬಿಟ್ಟು ಪುನಃ ಎಲ್ಲಿಯೂ ಹೋಗುವುದಿಲ್ಲವೋ” ಎಂದು ಕೇಳಿ, ಹಾಗೆಯೇ ಸ್ವಲ್ಪ ಆಲೋಚಿಸಿ:

“ಅಯ್ಯೋ, ನಾನು ಎಂಥ ಮೂಢ; ಸ್ವಾರ್ಥಪರ; ನೀನು ನನ್ನನ್ನು ಬಿಟ್ಟು ಹೋಗದೆ ಇದ್ದರೆ ನಮ್ಮ ಜೀವನವು ಹೇಗೆ ಆಗುವುದು? ಒಳ್ಳೆಯದು, ಮಗನೇ, ನಿನ್ನ ಯೋಗಕ್ಷೇಮವನ್ನು ನನಗೆ ಸ್ವಲ್ಪ ತಿಳಿಸು.”

“ಅಪ್ಪಾ, ನಿನ್ನ ಆಶೀರ್ವಾದದ ಬಲದಿಂದ ನಾನು ಸುಖವಾಗಿದ್ದೇನೆ, ಜಯಲಕ್ಷ್ಮಿಯ ಅಧಿಪತಿಯು ಮೃತಪಟ್ಟನು, ಅದು ನನಗೆ ಬಹು ಸಂಕಟ ಕರವಾಗಿದೆ. ಅವನ ಕೆಲಸವನ್ನು ನನಗೆ ಮಾಡಿಕೊಡುವುದಾಗಿ ನಮ್ಮ ಯಜಮಾನನು ಹೇಳಿರುವನು. ಇಷ್ಟತ್ತು ವಯಸ್ಸಿನೊಳಗೆ ನೌಕಾಧಿಪತಿಯಾಗುವುದು ಅದೃಷ್ಟವಲ್ಲವೇ? ಆ ಕೆಲಸವಾದರೆ ನೂರು ವರಹಗಳ ಸಂಬಳವೂ ವ್ಯಾಪಾರದಿಂದ ಬರುವ ಲಾಭದಲ್ಲಿ ಒಂದುಪಾಲೂ ಸಿಕ್ಕುವುದು. ಇದಕ್ಕಿಂತ ಭಾಗ್ಯ ಮತ್ತಾವುದು ಬೇಕು. ನನಗೆ ನೌಕಾಧಿಪತ್ಯವು ಸಿಕ್ಕಿತೆಂದು ಸಂತೋಷವಿದ್ದರೂ ಆತನ ಮರಣಕ್ಕಾಗಿ ಸಂಕಟವಾಗುತ್ತದೆ.”

“ಮಗನೇ, ದೈವಗತಿಯು ತಪ್ಪಲಾರದು. ಈ ಲೋಕದಲ್ಲಿ ಸುಖದುಃಖಗಳೆರಡೂ ಮಿಶ್ರವಾಗಿಯೇ ಇವೆ. ಪ್ರಾಪ್ತವಾದುದನ್ನು ಅನುಭವಿಸಲೇ ಬೇಕು.”

“ಅಪ್ಪಾ, ನೌಕಾಧಿಪತ್ಯವು ಸಿಕ್ಕಿದರೆ ಮೊದಲು ಒಂದು ಸ್ವಂತ ಮನೆಯನ್ನುಮಾಡಿ, ಆ ಮನೆಯ ವರಾರದಲ್ಲಿ ಹೂವಿನ ತೋಟ ಒಂದನ್ನು ಏರ್ಪಡಿಸಿ ಅದರಲ್ಲಿ ನಿನಗೆ ಇಷ್ಟವಾದ ಹೂವಿನ ಗಿಡಗಳನ್ನು ಹಾಕಿಸುತ್ತೇನೆ” ಎಂದು ತಂದೆಯ ಮುಖವನ್ನು ನೋಡಿ ಹೇಳುತ್ತಲಿರುವಾಗ, ಭುಜಂಗ ಭೂಷಣನು ಪುನಃ ಮೂರ್ಛಿತನಾಗಿ ಕುರ್ಚಿಯ ಮೇಲೆ ಹಾಗೆಯೇ ಒರಗಿಕೊಂಡನು.

“ಅಯ್ಯೋ ಅಪ್ಪಾ ಇದೇನು! ನಿನಗೆ ಮೈ ಸ್ವಸ್ಥವಿಲ್ಲ; ಸ್ವಲ್ಪ ಹಾಲನ್ನಾದರೂ ಕುಡಿ” ಎಂದು ಧರ್ಮದೇವನು ಕೂಗಿಕೊಂಡನು. ಅಷ್ಟರಲ್ಲಿಯೇ ವೃದ್ಧನು ಎಚ್ಚತ್ತು:

“ನನಗೆ ಹಾಲು ಬೇಕಿಲ್ಲ; ನೀನು ಅದನ್ನು ಹುಡುಕಲೂ ಬೇಡ” ಎಂದನು.

“ಸ್ವಲ್ಪ ಹಾಲು ತೆಗೆದುಕೊಂಡರೆ ಆಯಾಸ ವರಿಹಾರವಾಗುವುದಲ್ಲದೆ ಬಲವೂ ಬರುವುದು. ಹಾಲು ಎಲ್ಲಿ ಇದೆ” ಎಂದು ಆ ಕೊಟ್ಟೆಡಿಯ ಅಲಮಾರು ಗಳನ್ನು ಘುಡುಕಲು ಹೊರಟನು.

“ಅಪ್ಪಾ ಮಗೂ! ನೀನು ಹುಡುಕಿ ಪ್ರಯೋಜನವಿಲ್ಲ. ಮನೆಯಲ್ಲಿ ಹಾಲಿಲ್ಲ.”

“ದ್ರಾಕ್ಷಾರಸವೋ?”

“ಅದು ಮೊದಲೇ ಇಲ್ಲ.”

“ಏನು! ಅವುದೂ ಇಲ್ಲವೇ?” ಧರ್ಮದೇವನು ಕಳೆಗುಂದಿ ನಿಂತನು.

“ಹಗಲೂ ಇರುಳೂ ನಿನ್ನ ಯೋಚನೆಯಲ್ಲಿಯೇ ಇದ್ದುದರಿಂದ ನನಗೆ ಹಸಿವೇ ತೋರುತ್ತಿರಲಿಲ್ಲ. ನೀನು ಊರಿಗೆ ಸುಖವಾಗಿ ಬಂದು ನೇರಿದ ಸಂತೋಷದಿಂದ ಈಗ ನನಗೆ ಹಸಿವು ತೋರುತ್ತಲಿದೆ.”

“ನೀನು ಹೇಳುವ ಮಾತುಗಳನ್ನು ಕೇಳದರೆ ಕೈಯಲ್ಲಿ ದುಡ್ಡಿಲ್ಲದೆ ಆಹಾರಾದಿಗಳನ್ನು ಬಿಟ್ಟಂತೆ ತೋರುತ್ತಲಿದೆ. ನಾನು ವ್ರಯಾಣಮಾಡುವುದಕ್ಕೆ ಮೊದಲು ನಿನ್ನಲ್ಲಿ ವೆಚ್ಚಕ್ಕಾಗಿ ಇನ್ನೂರು ವರಹಗಳನ್ನು ಕೊಟ್ಟಿದ್ದೆನಲ್ಲಾ ಅದೇನಾಯಿತು? ಏತಕ್ಕೆ ಹೀಗೆ ಆಹಾರಾದಿಗಳನ್ನು ಬಿಟ್ಟಿರುವೆ?”

“ಮಗೂ, ನಮ್ಮ ಕೆಳಗಣ ಮಾಳಿಗೆಯಲ್ಲಿರುವ ಕದರ್ಧಕನಿಗೆ ಕೊಡತಕ್ಕ ಸಾಲವನ್ನು ನಾವು ಮರೆತಿದ್ದೆವು. ಆತನು ಅದನ್ನು ಜ್ಞಾಪಿಸಿ, ಕೂಡಲೇ ತೀರಿಸದಿದ್ದರೆ ಧನಕೋಟಿಗೆ ತಿಳಿಸಿ ಅವನಿಂದ ಹಣವನ್ನು ತೆಗೆದುಕೊಳ್ಳುವುದಾಗಿ ಹೇಳಿದನು. ಧನಕೋಟಿಗೆ ಈ ಸಂಗತಿಯು ತಿಳಿದರೆ ನಿನಗೇನಾದರೂ ತೊಂದರೆ ಯಾದೀತೋ ಎಂದು ಯೋಚಿಸಿ, ನೀನು ಕೊಟ್ಟಿದ್ದ ಹಣದಲ್ಲಿ ಆ ಸಾಲವನ್ನು ತೀರಿಸಿಬಿಟ್ಟೆನು.”

“ಅವನು ಕೊಟ್ಟಿದ್ದ ಸಾಲವು ನೂರತೊಂಭತ್ತು ವರಹಗಳಲ್ಲವೆ?”—

“ಅಹುದು.”

“ಅಷ್ಟನ್ನೂ ತೀರಿಸಿದೆಯಾ?”

ಭುಜಂಗ ಭೂಷಣನು ಅಹುದೆಂದು ತಲೆಯನ್ನು ಅಲುಗಿಸಿದನು. “ಅಯ್ಯೋ ದೇವರೇ,” ಧರ್ಮದೇವನು ನೆಲಕ್ಕೆ ಬಿದ್ದು ತಂದೆಯ ಪಾದಗಳನ್ನು ಹಿಡಿದುಕೊಂಡು ‘ಕ್ಷಮಿಸು, ಕ್ಷಮಿಸು’ ಎಂದಿದ್ದು ತನ್ನ ಕವಚವಲ್ಲಿದ್ದ ಚಿನ್ನ,

ಬೆಳ್ಳಿ, ತಾಮ್ರದ ನಾಣ್ಯಗಳನ್ನು ಪಕ್ಕದಲ್ಲಿದ್ದ ಮೇಜಿನ ಮೇಲೆ ಸುರಿದು “ಅಪ್ಪಾ, ಏಳು. ಈ ಹಣವನ್ನು ತೆಗೆದುಕೊಂಡು ನಿನಗೆ ಬೇಕಾದ ವದಾರ್ಥಗಳನ್ನೆಲ್ಲಾ ತರಿಸು. ನಾಳೆ ನನ್ನ ಸಂಬಳವು ಬರುವುದು; ಅದನ್ನೂ ನಿನಗೆ ತಂದು ಕೊಡುವೆನು.”

“ಮಗೂ! ಈ ಹಣವಾರದು? ಚಿನ್ನದ ನಾಣ್ಯಗಳೇ ಹೆಚ್ಚಾಗಿವೆ.”

“ಇದು ನನ್ನದು, ನಿನ್ನದು, ನಮ್ಮಿಬ್ಬರದು. ನನ್ನ ವೆಚ್ಚಕ್ಕೆ ಕೊಟ್ಟಿದ್ದ ಹಣವನ್ನು ಮಿತವಾಗಿ ವೆಚ್ಚಮಾಡಿ ಇದನ್ನು ಮಿಗಿಸಿಕೊಂಡೆನು. ಅಯ್ಯೋ ವಾಸ, ನೀನು ದುಡ್ಡಿಲ್ಲದೆ ಎಷ್ಟು ಕಷ್ಟವಟ್ಟಿಯೋ! ಏಳು, ಪದಾರ್ಥಗಳನ್ನು ತರಿಸು.”

“ಈಗ ನಾನು ಹೆಚ್ಚಾಗಿ ವದಾರ್ಥಗಳನ್ನು ತರಿಸಿದರೆ ‘ಇದುವರೆಗೆ ದುಡ್ಡಿಲ್ಲದೆ ಕಷ್ಟಪಡುತ್ತಿದ್ದೆನು, ಈಗ ಮಗನು ಊರಿಗೆ ಬಂದ ಮೇಲೆ ತನ್ನ ಕೈಗೆ ಎರಡು ಕಾಸು ಸಿಕ್ಕಿದೆ; ಅದರಿಂದ ಹೀಗೆ ಹೇರಳವಾಗಿ ಪದಾರ್ಥಗಳನ್ನು ತರಿಸಿಕೊಳ್ಳುತ್ತಿದ್ದಾನೆ’ ಎಂದು ಜನರು ಆಡಿಕೊಳ್ಳುವರು.”

“ಅಪ್ಪಾ, ಹಾಗಾದರೆ ನಿನ್ನ ಇಷ್ಟವಿದ್ದಂತೆ ಮಾಡು. ಮೊದಲು ನಿನ್ನ ಉಪಚಾರಕ್ಕಾಗಿ ಒಬ್ಬ ಸೇವಕನನ್ನು ನೇಮಕಮಾಡಿಕೋ; ನೀನು ಒಬ್ಬನೇ ಇರುವುದು ಸರಿಯಲ್ಲ. ಕೆಲವು ಆಪೂರ್ವವಾದ ಪದಾರ್ಥಗಳನ್ನು ಸುಂಕದವರ ಕಣ್ಣಿಗೆ ಬೀಳದ ಹಾಗೆ ಹಡಗಿನಲ್ಲಿಟ್ಟಿದ್ದೇನೆ. ಅವುಗಳನ್ನು ನಾಳೆಯ ದಿನ ನಿನಗೆ ತಂದು ಕೊಡುವೆನು” ಎಂದು ಹೇಳುತ್ತಿರುವಾಗ ಯಾರೋ ಮೇಲಕ್ಕೆ ಹತ್ತಿಬರುವಂತಿ ಮೆಟ್ಟಿಲು ಸದ್ದಾಗುವುದು ಕೇಳಿಸಿತು. ಆಗ ಧರ್ಮದೇವನು “ಆರೋ ಬರುವಂತಿದೆ; ಸುಮಾರು ಹಜ್ಜೆಯ ಸದ್ದನ್ನು ನೋಡಿದರೆ ಕದರ್ಥಕನು ಬರುತ್ತಿರಬಹುದು. ಇವನಿಗೆ ಮನಸ್ಸಿನಲ್ಲೊಂದು, ಬಾಯಲ್ಲೊಂದು; ಆದರೂ ಚಿಂತೆಯಿಲ್ಲ. ನಮಗೆ ಒಂದು ಸಮಯದಲ್ಲಿ ಈತನು ಉಪಕಾರಮಾಡಿದಾನೆ; ಅದುದರಿಂದ ಇವನನ್ನು ನಾವು ಆದರದಿಂದ ಕಾಣೋಣ” ಎಂದನು.

ಹೀಗೆಂದು ಭುಜಂಗಭೂಷಣನ ಮಾತನ್ನು ಧರ್ಮದೇವನು ಕೇಳಿ ಬಾಗಿಲಕಡೆಗೆ ತಿರುಗುವಷ್ಟರಲ್ಲಿಯೆ ಕದರ್ಥಕನು ಕೊಟ್ಟಡಿಯೊಳಗೆ ತಲೆಯನ್ನು ಹಾಕಿದನು. ಇವನಿಗೆ ಸುಮಾರು ಇಪ್ಪತ್ತಾರು ಇಪ್ಪತ್ತೇಳು ವಯಸ್ಸು.

ಕೈಯಲ್ಲಿದ್ದ ಬಟ್ಟೆಯ ಚೂರನ್ನೂ ವೇಷವನ್ನೂ ನೋಡಿದರೆ ಇವನು ಚಿಪ್ಪಿಗನ ಕೆಲಸವನ್ನು ಮಾಡಿ ಜೀವನ ಮಾಡುತ್ತಿರುವಂತೆ ತೋರುತ್ತಲಿದ್ದಿತು.

ಇವನು ಧರ್ಮದೇವನನ್ನು ನೋಡುತ್ತಲೆ ಹುಸಿನಗಯನ್ನು ಬೀರುತ್ತ “ಓಹೋ, ಏನು ಧರ್ಮದೇವ! ಸುಖವಾಗಿ ಊರಿಗೆ ಬಂದು ಸೇರಿದೆಯಾ?” ಎಂದು ಕುಶಲಪ್ರಶ್ನೆಯನ್ನು ಮಾಡಿದನು.

“ನಮ್ಮ ನೆರೆಹೊರೆಯವರಿಗೂ ಸ್ನೇಹಿತರಿಗೂ ಅವ ವಿಧದಲ್ಲಾದರೂ ಈ ಜೀತನಿಂದ ಅನುಕೂಲವಾಗಲಿ ಎಂಬ ಅಭಿಲಾಷೆಯಿಂದ ಈಗತಾನೇ ಊರಿಗೆ ಬಂದು ಸೇರಿದೆ. ನೀನು ಕ್ಷೇಮವಾಗಿದೆಯಾ?”

“ನಿನ್ನ ಕೃಪೆಯಿಂದ ನನಗೇನೋ ದೇವರು ಕೂರತೆ ಮಾಡಿಲ್ಲ; ನೀನು ಅನುಕೂಲಸ್ಥಿತಿಯಲ್ಲಿರುವೆ ಎಂದು ಕೇಳಿ ನನಗೆ ಬಹು ಸಂತೋಷವಾಯಿತು. ನನ್ನಿಂದ ಉಪಕಾರವನ್ನು ಹೊಂದುವ ಸ್ಥಿತಿಯಲ್ಲಿ ಬೇರೆ ಜನರು ಇದ್ದಾರೆಂಬುದು ನಿನಗೆ ಗೊತ್ತಿದೆಯಷ್ಟೆ?”

ಧರ್ಮದೇವನು ಈ ಮಾತನ್ನು ಕೇಳಿ ಮಿನ್ನನಾದನು. ಭುಜಂಗ ಭೂಷಣನು ತಲೆಯನ್ನು ತಗ್ಗಿಸಿಕೊಂಡನು. ಇದನ್ನು ನೋಡಿ ಕದರ್ಭಕನು “ಇದು ನಿಮ್ಮನ್ನು ನಿರ್ದೇಶಿಸಿ ಹೇಳಿದ ಮಾತಲ್ಲ. ಕೊಟ್ಟ ಸಾಲವನ್ನು ಆಗಲೆ ತೀರಿಸಿದ್ದೀರಿ. ಆದರೆ ಹಂಗು ಆಗಲೆ ಹರಿಯಿತು” ಎಂದನು.

“ಹಾಗೆ ಹೇಳಬೇಡ. ಸಾಲವು ತೀರಿದರೂ ಸಮಯದಲ್ಲಿ ನೀನು ನಮಗೆ ಮಾಡಿದ ಉಪಕಾರವು ಎಲ್ಲಿಯೋದೀತು, ಅದನ್ನು ಮರೆಯಲು ಆಗುವುದಿಲ್ಲ.”

“ಅದು ಹಾಗಿರಲಿ. ಅಂಗಡಿಯಿಂದ ಈ ಬಟ್ಟೆಯನ್ನು ನಾನು ತರುತ್ತಿರುವಾಗ ಹಾದಿಯಲ್ಲಿ ದುರ್ಮತಿಯು ಸಿಕ್ಕಿದನು, ನೀನು ಊರಿಗೆ ಬಂದ ವರ್ತಮಾನವನ್ನು ಹೇಳಿದುದರಿಂದ ನಿನ್ನನ್ನು ನೋಡಿಕೊಂಡು ಹೋಗೋಣವೆಂದು ಇಲ್ಲಿಗೆ ಬಂದೆನು.”

“ನಮ್ಮನ್ನು ಕಂಡರೆ ನಿನಗೆ ಬಹು ಅಭಿಮಾನ”

“ಈ ಕಾಲದಲ್ಲಿ ಸಜ್ಜನರು ಸಿಕ್ಕುವುದು ಅಪೂರ್ವ; ಇದಲ್ಲದೆ ನೆರೆಹೊರೆಯವರಲ್ಲಿ ಒಬ್ಬರಿಗೊಬ್ಬರು ಅಭಿಮಾನವಾಗಿರುವುದು ಏನು ವಿಶೇಷ” ಎಂದು

ಮೇಜಿನಕಡೆ ತಿರುಗಿ 'ನೀನು ಪುಣ್ಯವಂತನಾದಂತೆ ತೋರುತ್ತಲಿದೆ' ಎಂದು ಕೃಪಣದೃಷ್ಟಿಯಿಂದ ಹಣವನ್ನು ನೋಡಿದುದನ್ನು ಧರ್ಮದೇವನು ತಿಳಿದು :

"ಈ ಹಣವು ನನ್ನದಲ್ಲ, ನಮ್ಮಷ್ಟನದು; ನಾನೂರಲ್ಲಿ ಇಲ್ಲದಿದ್ದಾಗ ದುಡ್ಡೆಲ್ಲದೆ ತೊಂದರೆವಟ್ಟಿಯೋ ಎಂದು ನನ್ನ ತಂದೆಯನ್ನು ಕೇಳಿದುದಕ್ಕೆ ಅಂಥಾ ಸಂದರ್ಭವೇನೂ ಇಲ್ಲವೆಂದು ನನಗೆ ನಂಬಿಕೆಯನ್ನುಂಟುಮಾಡುವುದಕ್ಕಾಗಿ ತನ್ನ ಚಿಲದಲ್ಲಿದ್ದ ದುಡ್ಡನ್ನು ಮೇಜಿನ ಮೇಲೆ ಸುರಿದರು" ಎಂದು ತನ್ನ ತಂದೆಯ ಕಡೆಗೆ ತಿರುಗಿ ಆವ್ವಾ! ಈ ದುಡ್ಡಿನಲ್ಲಿ ಕದರ್ಥಕನಿಗೇನಾದರೂ ಬೇಕಾಗಿದ್ದಲ್ಲಿ ಕೊಟ್ಟು ಮಿಕ್ಕುದನ್ನು ಪುನಃ ಚಿಲದಲ್ಲಿ ಹಾಕು" ಎಂದನು.

"ನನಗೆ ದುಡ್ಡು ಈಗೇನೂ ಅವಶ್ಯಕವಿಲ್ಲ; ಬೇಕಾದಾಗ ಕೇಳುತ್ತೇನೆ ದೇವರೇನೋ ನನಗೆ ಬೇಕಾದಷ್ಟನ್ನು ಕೊಟ್ಟಿದ್ದಾನೆ. ನಿನ್ನ ವಿಷಯದಲ್ಲಿ ಧನಕೋಟಿಗೆ ಬಲು ಒಳ್ಳೆಯ ಅಭಿಪ್ರಾಯವಿರುವುದಂತೆ, ಏದು ನಿಜವೇ?"

"ನನ್ನ ಯಜಮಾನನು ಆವಾಗಲೂ ನನ್ನಲ್ಲಿ ವಿಶ್ವಾಸವುಳ್ಳವನಾಗಿದ್ದಾನೆ."

"ಹಾಗಿರುವಲ್ಲಿ ಅವನು ನಿನ್ನನ್ನು ಭೋಜನಕ್ಕೆ ಕರೆದರೆ ನೀನು ಏತಕ್ಕೆ ಹೋಗಲಿಲ್ಲ?"

"ಏನು ಮಗೂ! ಧನಕೋಟಿಯು ಭೋಜನಕ್ಕೆ ಕರೆದರೆ ನೀನು ಹೋಗಲಿಲ್ಲವೇ?" ಎಂದು ಭುಜಂಗಭೂಷನು ಕೇಳಿದುದಕ್ಕೆ, ಧರ್ಮದೇವನು 'ಆಪ್ಪಾ, ನಿನ್ನನ್ನು ನೋಡುವ ಆತುರಿಯಿಂದ ಹೋಗಲಿಲ್ಲ' ಎಂದನು.

ಆದನ್ನು ಕೇಳಿ ಕದರ್ಥಕನು "ಆತನು ನಿನಗೆ ನೌಕಾಧಿಪತ್ಯವನ್ನು ಕೊಡಲು ಉದ್ದೇಶಿಸಿರುವಾಗ ನೀನು ಭೋಜನಕ್ಕೆ ಹೋಗದೆ ಇದ್ದುದು ತಪ್ಪು" ಎಂದನು.

"ಇದರಿಂದಾತನು ಅಸಮಾಧಾನಗೊಳ್ಳಲಾರನು."

"ಆದರೂ ನನಗೆ ಆರಿಯಿಂದ ಅನುಕೂಲವಾಗಬೇಕೋ ಅಂಥವರನ್ನು ಆಶ್ರಯಿಸಿ ಅವರು ಹೇಳಿದಂತೆ ಕೇಳಬೇಕು."

"ಹಾಗೆ ಮಾಡದೆಯೇ ನಾನು ನೌಕಾಧಿಪತಿಯಾಗಬಲ್ಲೆನೆಂದು ನನಗೆ ಭರವಸೆಯುಂಟು."

"ಹಾಗಾದರೆ ಸರಿ. ಈ ವರ್ತಮಾನವನ್ನು ಪಾಳೆಯದಲ್ಲಿರುವ ಯುವತಿಯು ಕೇಳಿದರೆ ಬಹು ಸಂತೋಷಪಡುವಳು."

“ಏನು ಲಲಿತಾಂಗಿಯೇ?” ಎಂದು ಭುಜಂಗಭೂಷನು ಕೇಳಲು “ಅಹುದಪ್ಪಾ, ಅಹುದು. ನಿನ್ನ ದರ್ಶನವನ್ನು ಮಾಡಿ ಯೋಗಕ್ಷೇಮವನ್ನು ತಿಳಿದು ಸಂತೋಷವಟ್ಟೆನು. ಇನ್ನು ನೀನು ಅಪ್ಪಣೆಕೊಟ್ಟರೆ ಪಾಳೆಯಕ್ಕೆ ಹೋಗಿ ಲಲಿತಾಂಗಿಯ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬರುತ್ತೇನೆ.”

“ಮಗನೇ! ಹೋಗಿಬಾ. ನಿನ್ನಂಥ ಸತ್ಪುತ್ರನನ್ನು ದೇವರು ನನಗೆ ಕೊಟ್ಟುದಕ್ಕಾಗಿ ನಾನು ಎಷ್ಟು ಸಂತೋಷವಡುತ್ತೇನೋ! ನೀನೂ ಸತ್ಪುತ್ರನನ್ನು ಪಡೆದು ಸಂತೋಷವಾಗಿರಬೇಕೆಂದು ದೇವರನ್ನು ಸರ್ವದಾ ಪಾರ್ಥಿಸುತ್ತ ಲಿರುವೆನು. ನಿನಗೂ ನಿನ್ನ ಹೆಂಡತಿಗೂ ದೇವರು ಸುಖವನ್ನು ಕೊಡಲಿ.”

“ಓಹೋ ವೃದ್ಧರೇ, ಇದೇನು! ಇನ್ನೂ ಮದುವೆಯಾಗುವುದಕ್ಕೇ ಮಾರ್ಗವಿಲ್ಲ, ಆಗಲೇ ಹೆಂಡತಿ ಎನ್ನುತ್ತೀರಿ. ಮದುವೆಯಾಗಲಾಶೆಯುಳ್ಳ ಧರ್ಮದೇವನಿಗಿಂತಲೂ ನಿಮಗೆ ಆತುರ ಹೆಚ್ಚೆಂದು ತೋರುತ್ತದೆ” ಎಂದು ಕದರ್ಭಕನೆಂದನು.

“ನಮ್ಮ ಮದುವೆಯು ಜಾಗ್ರತೆಯಾಗಿಯೇ ಆಗುವುದರಿಂದ ನಮ್ಮಪ್ಪ ಈರೀತಿ ಹೇಳಿದರು.”

“ಹಾಗಾದರೆ ಶೀಘ್ರವಾಗಿ ನೀನು ಊರಿಗೆ ಬಂದುದು ಅನುಕೂಲ ವಾಯಿತು. ಇಲ್ಲವಾದರೆ ತೊಂದರೆಯಾಗುತ್ತಲಿದ್ದಿತು.”

“ಅದು ಏಕೆ?”

“ಲಲಿತಾಂಗಿಯು ಬಹು ಸುಂದರಿ; ಸುಂದರ ಸ್ತ್ರೀಯರಿಗೆ ಅನೇಕ ವರಗಳು. ಅದರಲ್ಲಿ ಲಲಿತಾಂಗಿಯಂಥ ಗುಣವತಿಯಾದ ಸುಂದರಿಯನ್ನು ವರಿಸುವವರನ್ನು ಎಷ್ಟೆಂದು ಹೇಳಲಾದೀತು?”

“ಇದು ನಿಶ್ಚಯವೋ?”

“ನಿಶ್ಚಯ.”

“ಸಾಧಾರಣವಾಗಿ ಹೆಂಗಸರ, ಅದರಲ್ಲೂ ಲಲಿತಾಂಗಿಯ, ವಿಷಯದಲ್ಲಿ ನನ್ನ ಅಭಿಪ್ರಾಯವು ಬೇರೆ.”

“ಓಹೋ! ಮರೆತೆ. ನೀನು ನೌಕಾಧಿಪತಿಯಾಗುವೆ; ಆದುದರಿಂದ ನಿನ್ನನ್ನೇ ಅವಳು ವರಿಸುವಳು.”

“ನೌಕಾಧಿಪತಿಯಾಗಲಿ, ಆಗದೆ ಇರಲಿ, ಅವಳು ನನ್ನನ್ನು ಬಿಟ್ಟು ಮತ್ತೊಬ್ಬರನ್ನು ವರಿಸಳು.”

“ಯೌವನಸ್ಥರು ಈ ಅಭಿಪ್ರಾಯದಿಂದಿರುವುದೇ ಒಳ್ಳೆಯದು, ಹೋಗಿ ಬಾ” ಎಂದು ಕದರ್ಥಕನು ಹೇಳಿದ ಒಡನೆಯೇ ಧರ್ಮದೇವನು ‘ಇಗೋ ಹೊರಟೆ’ ಎಂದು ಲಲಿತಾಂಗಿಯು ಇರುವ ಪಾಳೆಯಕ್ಕೆ ಹೊರಟನು. ಕೂಡಲೇ ಕದರ್ಥಕನು ಭುಜಂಗಭೂಷಣನ ಅಪ್ಪಣೆಯನ್ನು ಷಡೆದು ಅದೇ ಬೀದಿಯ ಕೊನೆಯಲ್ಲಿ ತಲೆಗೆ ಮುಸುಕು ಹಾಕಿ ಕೊಂಡು ಮರೆಯಾಗಿ ಕಾದಿದ್ದ ದುರ್ಮತಿಯ ಬಳಿಗೆ ಪುನಃ ಹೋದನು.”

ಕದರ್ಥಕನನ್ನು ನೋಡಿದೊಡನೇ ದುರ್ಮತಿಯು “ಧರ್ಮದೇವನನ್ನು ನೀನು ನೋಡಿದ್ದೆಯಾ? ಅವನೊಡನೆ ಏನುಮಾತನಾಡಿದೆ? ನೌಕಾಧಿಪತಿಯಾಗುತ್ತೇನೆಂದು ಅವನೇನಾದರೂ ಹೇಳಿಕೊಂಡನೋ?”

“ಈಗಲೇ ಆಗಿಬಿಟ್ಟಂತೆ ಹೇಳಿದನು.”

“ಅತ್ಯಾಶೆ, ಅತ್ಯಾತುರವಿರುವಂತೆ ತೋರುತ್ತಲಿದೆ.”

“ಧನಕೋಟಿಯು ನೌಕಾಧಿಪತ್ಯವನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆಂದು ಹೇಳಿದನು.”

“ಆದರೂ ಬಲು ಜಂಬಗಾರ; ಅಹಂಕಾರದಿಂದ ಅವನಿಗೆ ತಲೆ ತಿರುಗಿ ಹೋಗಿರುವಂತೆ ತೋರುತ್ತಲಿದೆ.”

“ಅಹುದಹುದು, ತಾನು ಒಬ್ಬ ದೊಡ್ಡ ಮನುಷ್ಯನಂತೆಯೂ ಸಾಹುಕಾರನಂತೆಯೂ ಭಾವಿಸಿಕೊಂಡು ನನಗೆ ಸಹಾಯವನ್ನು ಮಾಡುವುದಾಗಿ ಹೇಳಿದನು.”

“ನೀನು ಅದನ್ನು ಒಪ್ಪಿಸಿಕೊಳ್ಳಲಿಲ್ಲವಷ್ಟೆ?”

“ನಾನು ಒಪ್ಪಿಕೊಳ್ಳಲಿಲ್ಲ. ನನ್ನಿಂದಲೇ ಒಂದು ಸಮಯದಲ್ಲಿ ಉಪಕಾರವನ್ನು ಹೊಂದಿದ್ದು ಈಗ ನನಗೇ ಉಪಕಾರಮಾಡುತ್ತೇನೆಂದು ಹೇಳುತ್ತಾನೆ. ಈಗಲೇ ಅವನಿಗೆ ಇಷ್ಟು ಜಂಭನಾದರೆ ಮುಂದೆ ನೌಕಾಧಿಪನಾದ ಮೇಲೆ ಕೇಳಬೇಕೇ?”

“ಇನ್ನೂ ನೌಕಾಧಿಪತಿಯಾಗಿಲ್ಲ, ದೇವರ ದಯವಿದ್ದರೆ ಆಗುವುದೂ ಇಲ್ಲ - ಆಗದೆ ಇದ್ದರೆ ಒಳ್ಳೆಯದಲ್ಲವೇ?”

“ಅಹುದು.”

“ಹಾಗಾದರೆ ಅವನಿಗೆ ಆ ಕೆಲಸವನ್ನು ತಪ್ಪಿಸಿ, ಅವನನ್ನು ಹೀನಸ್ಥಿತಿಗೆ ತರಬಹುದು.”

“ಹಾ! ಏನೆಂದೆ?”

“ಏನೂ ಇಲ್ಲ; ನನಗೇನೋ ತೋರಿತು.”

“ಅದೇನು?”

“ಅವನು ಲಲಿತಾಂಗಿಯನ್ನು ಇನ್ನೂ ಪ್ರೀತಿಸುತ್ತಲಿದ್ದಾನೆಯೋ?”

“ತನ್ನ ಪ್ರಾಣವನ್ನೇ ಅವಳಲ್ಲಿಟ್ಟಿರುವನು; ಆದರೆ ಇವನು ಅವಳನ್ನು ಮದುವೆಯಾಗುವುದು ಕಷ್ಟವೆಂದು ತೋರುತ್ತದೆ.”

“ಕಷ್ಟವೇನು?”

“ನಾನು ಏತಕ್ಕೆ ಹೇಳಲಿ.”

“ಅದರಿಂದ ತುಂಬ ಕೆಲಸವಿದೆ ಹೇಳು. ಧರ್ಮದೇವನನ್ನು ನೀನು ಪ್ರೀತಿಸುವೆಯೋ?”

“ಈ ನಡುವೆ ಸ್ವಲ್ಪ ಗರಿಗಟ್ಟಿಕೊಂಡು ದುರಹಂಕಾರದಿಂದ ಮೆರೆಯುವ ಅವನನ್ನು ಆರುತಾನೇ ಪ್ರೀತಿಸುವರು?”

“ಹಾಗಾದರೆ ನಿನಗೆ ತಿಳಿದ ಸಂಗತಿಯನ್ನು ಹೇಳು.”

“ಲಲಿತಾಂಗಿಯಲ್ಲಿ ಅವಳ ಬಂಧುವಾದ ತರುಣನೊಬ್ಬನಿಗೆ ಅನುರಾಗವಿರುವುದು. ಅವರಿಬ್ಬರೂ ಆವಾಗಲೂ ಒಟ್ಟಿಗಿರುತ್ತಲಿದ್ದಾರೆ. ಅವಳು ಧರ್ಮದೇವನನ್ನು ವರಿಸಿದರೆ ಆತನು ಸುಮ್ಮನಿದ್ದಾನೆಯೇ?”

“ಆತನಿಗೆ ಅವಳನ್ನು ಮದುವೆಯಾಗುವುದು ಇಷ್ಟವೋ?”

“ಇಷ್ಟವಿಲ್ಲದಿದ್ದರೆ ಅವನೇಕೆ ಆವಾಗಲೂ ಅವಳನ್ನು ಎಡೆಬಿಡದೆ ಅನುಸರಿಸುತ್ತಿದ್ದಾನು?”

“ಧರ್ಮದೇವನು ಲಲಿತಾಂಗಿಯ ಮನೆಯ ಕಡೆಗೆ ಹೋದನೋ?”

“ನಾನು ಅವನ ಮನೆಯಿಂದ ಹೊರಡುವುದಕ್ಕೆ ಮೊದಲೇ ಅವನು ಅಲ್ಲಿಗೆ ಹೊರಟನು.”

“ಸರಿ, ಹಾಗಾದರೆ ಅವನು ಹೊರಟ ದಾರಿಯಲ್ಲಿಯೇ ನಾವೂ ಹೋಗೋಣ. ವಾಳೆಯದ ಹತ್ತಿರದಲ್ಲಿ ಒಂದು ಸತ್ರವಿದೆ; ಅಲ್ಲಿ ಬೇಕಾದ ತಿಂಡಿ ತೀರ್ಥಗಳು ಸಿಕ್ಕುತ್ತವೆ. ಆದರೆ ಮುಂದೆ ಒಂದು ಸಣ್ಣ ತೋಟವಿದೆ. ನಾವಿಬ್ಬರೂ ಆ ತೋಟದಲ್ಲಿ ಕುಳಿತು ವಾಳೆಯದಲ್ಲಿ ನಡೆಯುವ ಸಂಗತಿಗಳನ್ನು ನೋಡೋಣ.”

“ಸತ್ರಗಳಲ್ಲಿ ದುಡ್ಡಿಲ್ಲದೆ ತಿಂಡಿ ತೀರ್ಥಗಳನ್ನು ಕೊಡುವುದಿಲ್ಲ; ನನ್ನಲ್ಲಿ ದುಡ್ಡಿಲ್ಲ. ನನ್ನ ತಿಂಡಿಯ ವೆಚ್ಚವನ್ನೂ ನೀನೇ ಸಲ್ಲಿಸುವುದಾದರೆ ಬರುತ್ತೇನೆ.”

“ಹಾಗೆಯೇ ಆಗಲಿ, ಬಾ, ಹೋಗೋಣ.”

ಕೂಡಲೇ ಅವರಿಬ್ಬರೂ ಸತ್ರದ ಬಳಿಗೆ ಹೊರಟರು. ಹೋಗಿ ಸತ್ರದ ಯಜಮಾನನನ್ನು ಕಂಡು “ನಮ್ಮ ಊಟದ ಸಾಮಗ್ರಿಗಳನ್ನು ಈ ತೋಪಿ ನಲ್ಲಿರುವ ಮೇಜಿನ ಮೇಲೆ ಇರಿಸು” ಎಂದು ಹೇಳಿ, ತೋಪಿಗೆ ಬಂದು ಅಲ್ಲಿದ್ದ ಕುರ್ಚಿಗಳ ಮೇಲೆ ಕುಳಿತುಕೊಂಡರು. ಪರಿಚಾರಕರು ತಿಂಡಿ ತೀರ್ಥಗಳನ್ನು ಅಲ್ಲಿಗೇ ತೆಗೆದುಕೊಂಡುಬಂದು ಮೇಜಿನ ಮೇಲೆ ಇರಿಸುತ್ತಲಿದ್ದರು. ಆಗ ದುರ್ಮತಿಯು ಕದರ್ಥಕನನ್ನು ನೋಡಿ “ಇಗೋ ನೋಡು, ಈ ಪ್ರದೇಶವು ಎಷ್ಟು ರಮಣೀಯವಾಗಿದೆ; ಬಿಸಲು ಚುರುಕಾಗಿದ್ದರೂ ದಟ್ಟವಾದ ಮರಗಳಿಂದ ಆದರೆ ವೇಗವು ತೋರುವುದಿಲ್ಲ. ಈ ಬೀದಿಯೂ ಸಮುದ್ರವೂ ಎಷ್ಟು ಚೆನ್ನಾಗಿ ಕಾಣಬರುವುದು; ಇಲ್ಲಿಯ ಹೂಗಿಡಗಳೂ, ಸುವಾಸನೆಯೊಡನೆ ಬೀಸುವ ತಂಗಾಳಿಯೂ, ವಸ್ತ್ರಗಳ ಗಾನವೂ ಮನಸ್ಸಿಗೆ ತುಂಬ ಆಹ್ಲಾದವನ್ನುಂಟು ಮಾಡುತ್ತಲಿವೆ” ಎಂದನು.

“ತಿಂಡಿಯನ್ನು ತಿಂದರೆ ಉಂಟಾಗುವ ಆನಂದಕ್ಕಿಂತ ಅದರಲ್ಲಿ ಏನು ಹೆಚ್ಚು ಆನಂದವಾಗುತ್ತದೆ?”

“ಅದಕ್ಕಾಗಿಯೇ ನಾನು ನಿನ್ನನ್ನು ಇಲ್ಲಿಗೆ ಕರೆದುಕೊಂಡು ಬಂದೆನು.”

“ಹಾಗಾದರೆ ಕಬಳಿಸೋಣ” ಎಂದು ಹೇಳುತ್ತ ಕದರ್ಥಕನು ತಿನ್ನುವುದಕ್ಕೆ ಮೊದಲು ಮಾಡಿದನು.

ಮೂರನೆಯ ಅಧ್ಯಾಯ

ಊರ ಹೊರಗಣ ಸಾಳೆಯು

ಕದರ್ಭಕನೂ ದುರ್ಮತಿಯೂ ಕುಳಿತಿದ್ದ ಸ್ಥಳಕ್ಕೆ ಸುಮಾರು ನೂರು ಗಜಗಳ ದೂರದಲ್ಲಿ ಸಾಳೆಯವೊಂದಿದ್ದಿತು. ಅದು ಹಿಂದೆ ಜನಭರಿತವಾಗಿದ್ದು ಈಗ ಹೆಚ್ಚುಕಡಮೆ ಅರೆವಾಸಿ ವಾಳುಬಿದ್ದಿದೆ.

ಇಲ್ಲಿ ವಾಸಮಾಡುವವರೆಲ್ಲರೂ ಪರದೇಶದವರು. ಅವರು ಒಂದಾನೊಂದು ಕಾಲದಲ್ಲಿ ಸಮುದ್ರಮಾರ್ಗವಾಗಿ ಇಲ್ಲಿಗೆ ಬಂದು ಈ ದೇಶದ ರಾಜನ ಅಪ್ಪಣೆಯನ್ನು ನಡೆದು ಇಲ್ಲಿಯೇ ನೆಲಿಸಿ, ಪ್ರತ್ಯೇಕವಾದ ಒಂದು ಸಾಳೆಯವನ್ನು ಕಟ್ಟಿಕೊಂಡು ವಾಸಮಾಡಿಕೊಂಡಿದ್ದರು. ಬಹು ದಿವಸಗಳಿಂದ ಅವರು ಇಲ್ಲಿಯೇ ನೆಲೆಗೊಂಡಿದ್ದುದರಿಂದ ಈ ದೇಶೀಯರೊಡನೆ ಕಲಿತು ಬಂಧುತ್ವವನ್ನು ಬೆಳೆಸಿಕೊಂಡಿದ್ದರು. ಅವರು ಅಂಬಿಗರ ವೃತ್ತಿಯಿಂದ ಜೀವನವನ್ನು ಮಾಡುತ್ತಿದ್ದರು. ಅವರು ಧೈರ್ಯಶಾಲಿಗಳು; ಸಾಧುಪ್ರಕೃತಿಗಳು, ದ್ವೇಷವಿಟ್ಟರೆ ಹೆಗೆಗಳನ್ನು ಹೇಗಾದರೂಮಾಡಿ ಕೊಲ್ಲದೆ ಬಿಡುತ್ತಿರಲಿಲ್ಲ. ಪ್ರತಿಯೊಬ್ಬನೂ ತನ್ನ ನಡುಕಟ್ಟಿನಲ್ಲಿ ಆವಾಗಲೂ ಒಂದು ಜೊರಿಯನ್ನೋ ಕರಾರಿಯನ್ನೋ ಇಟ್ಟೇ ಇರುತ್ತಿದ್ದನು.

ಈ ಸಾಳೆಯದಲ್ಲಿ ಒಂದೇ ಬೀದಿ; ಅದರ ಇಕ್ಕೆಲಗಳಲ್ಲಿಯೂ ಎರಡು ಸಾಲು ಮನೆಗಳಿರುವುವು. ಬಿದ್ದುಹೋದ ಮನೆಗಳು ಹೊರತು ಮಿಕ್ಕೆಲ್ಲವೂ ಹುಲ್ಲಿನವು. ಅವುಗಳಲ್ಲಿ ಒಂದು ಶುಭ್ರವಾಗಿಯೂ ಶುಚಿಯಾಗಿಯೂ ಇದ್ದಿತು. ಅದರ ತಲೆಬಾಗಿಲು ಹಾಕಿದ್ದಿತು; ಒಳಗೆ ಆರೋ ಇಬ್ಬರು ಮಾತನಾಡುತ್ತಿರುವಂತೆ ಸದ್ದು ಕೇಳಿಸುತ್ತಲಿದ್ದಿತು. ನಡುಮನೆಯಲ್ಲಿ ಒಂದು ಮೇಜೂ ಕೆಲವು ಕುರ್ಚಿಗಳೂ ಇದ್ದವು. ಒಂದು ಕುರ್ಚಿಯನ್ನು ಒರಗಿಕೊಂಡು ಯುವತಿಯೊಬ್ಬಳು ನಿಂತಿದ್ದಳು. ಅವಳ ಎಡಗೈಯಲ್ಲಿ ದಪ್ಪನಾದ ಹೂವಿನ ಗೊಂಚಲನ್ನು ಹಿಡಿದುಕೊಂಡು ಬಲಗೈಯಿಂದ ಒಂದೊಂದಾಗಿ ಹೂವನ್ನೆಲ್ಲ ಕಿತ್ತು ಬಿಸುಡುತ್ತಲಿದ್ದಳು. ಅವಳಿಗೆ ಸುಮಾರು ಹದಿನೆಂಟು ವಯಸ್ಸು; ಅವಳ ರೂಪಲಾವಣ್ಯಗಳನ್ನು ನೋಡಿ ಅಪ್ಪರ ಸ್ತ್ರೀಯರೂ ಸೋಲುತ್ತಲಿದ್ದರು. ಕೋಮಲವಾದ ಪಾದಗಳಿಂದ ಅವಳು ಅಡಿಗಡಿಗೆ ನೆಲವನ್ನು ತಾಡನ

ಮಾಡುತ್ತಿದ್ದಳು. ಆಕೆಯಿದ್ದ ಸ್ಥಳಕ್ಕೆ ಮೂರು ನಾಲ್ಕು ಮಾರು ದೂರದಲ್ಲಿ ಒಂದು ಕುರ್ಚಿಯ ಮೇಲೆ ಒಬ್ಬ ಯುವಕನು ಕುಳಿತುಕೊಂಡು ಅವಳ ಮುಖವನ್ನೇ ನೋಡುತ್ತ ಅವಳ ಮಾತುಗಳಿಂದ ತನಗೆ ಉಂಟಾದ ಅಸಮಾಧಾನವನ್ನು ಸೂಚಿಸುತ್ತಲಿದ್ದನು.

“ಲಲಿತಾಂಗೀ, ಚೈತ್ರ ವೈಶಾಖವೂ ಬಂದಿತು. ಇದು ಲಗ್ನಕಾಲವಲ್ಲವೇ?”

“ನಿನಗೆ ಎಷ್ಟು ಸಾರಿ ಹೇಳಲಿ?”

“ತಿರುಗಿ ಹೇಳು; ಮತ್ತೊಮ್ಮೆ ಹೇಳು; ಪುನಃ ಹೇಳು; ನೀನು ಎಷ್ಟು ಸಲ ಹೇಳಿದರೂ ನನಗೆ ನಂಬುಗೆಯುಂಟಾಗುವುದಿಲ್ಲ. ನನ್ನ ಪ್ರಾಣವು ನಿನ್ನ ಕೈಯಲ್ಲಿದೆ. ನಿನಗೆ ನನ್ನ ಮೇಲೆ ಇನ್ನೂ ಕರುಣೆ ಬಾರದೇ? ನನ್ನ ಆಸೆಯನ್ನು ಏಕೆ ಭಂಗವಡಿಸುತ್ತಿದ್ದೀಯೆ? ಹತ್ತು ವರ್ಷಗಳಿಂದಲೂ, ನೀನುಂಟಾದರೆ ಲೋಕವುಂಟೆಂದು ನಂಬಿಕೊಂಡಿದ್ದ ನಾನು ಈಗ ನಿನ್ನಿಂದ ತಿರಸ್ಕೃತನಾದರೆ ಬದುಕುವುದು ಹೇಗೆ?”

“ನಿಷಯಲಂಪಟ ನಾನು, ಆವಾಗಲೂ ನಿನಗೆ ಇತರ ವಿಧವಾದ ಆಸೆಯನ್ನು ತೋರಿಸಲಿಲ್ಲ. ನೀನು ನನಗೆ ಒಡಹುಟ್ಟಿದವನು ಎಂದು ಎಷ್ಟೋ ಸಾರಿ ಹೇಳಿದ್ದೇನೆ. ಒಡಹುಟ್ಟಿದವಳು ಎಷ್ಟುಮಟ್ಟಿಗೆ ಪ್ರೀತಿಯನ್ನು ತೋರಿಸಬಹುದೋ ಅಷ್ಟುಮಟ್ಟಿಗೆ ನಾನು ತೋರಿಸಿರುತ್ತೇನೆ. ನೀನು ನನ್ನನು ಮದುವೆಯಾಗಬೇಕೆಂದು ಬಯಸುವುದು ಸರಿಯಲ್ಲ.”

“ಆಹುದು, ಆದರೆ ನಿನ್ನ ಮೃದುವಾದ ಮುಖದಿಂದ ಇಂಥ ಕಠಿಣವಾದ ಮಾತುಗಳು ಹೊರಡುವುವೆಂದು ನಾನು ತಿಳಿದಿರಲಿಲ್ಲ. ನಾವಿಬ್ಬರೂ ಒಂದೇ ದೇಶದವರು. ಈ ದೇಶದವರನ್ನು ನಾವು ಮದುವೆಯಾಗಬಾರದೆಂಬ ಕಟ್ಟಳೆಯು ನಿನಗೆ ಗೊತ್ತಿದೆಯೋ ಇಲ್ಲವೋ?”

“ಇದು ಶಾಸ್ತ್ರವಲ್ಲ; ಬರಿಯ ಆಚಾರ. ಈ ಆಚಾರವೂ ಹಿಂದಿನಿಂದಲೇ ಮಲಿನವಾಗುತ್ತ ಬಂದಿದೆ. ಈ ಮಾತು ಪ್ರಯೋಜನವಿಲ್ಲ. ಇದಲ್ಲದೆ ನಾನು ನಿನ್ನನ್ನು ಮದುವೆಯಾಗುವುದರಲ್ಲಿ ಹಲವು ತೊಂದರೆಗಳುಂಟು. ಸರ್ಕಾರದವರು ನಿನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡಿದ್ದಾರೆ. ಅವ ನಿಮಿಷದಲ್ಲಿ ಅವರು ನಿನ್ನನ್ನು ಕರೆದರೂ ನೀನು ಯುದ್ಧಕ್ಕೆ ಹೊರಡಬೇಕು. ನೀನು ಯುದ್ಧಕ್ಕೆ ಹೊರಟು

ಹೋದರೆ ನನ್ನ ಗತಿ ಏನಾಗಬೇಕು? ಬಾಲ್ಯದಲ್ಲಿಯೇ ತಂದೆತಾಯಿಗಳನ್ನು ಕಳೆದುಕೊಂಡು ತಿರುವೆನಾಡಿ ಜೀವಿಸುತ್ತಲಿದ್ದು ಮದುವೆಯಾದ ಗಂಡನೂ ದೇಶಾಂತರಕ್ಕೆ ಹೋರಟುಹೋದರೆ, ಏನಮಾಡಲಾವೆನು? ಈಗ ನೀನು ಮಿಾನುಗಳನ್ನು ಹಿಡಿದು ಸೋದರಿಯೆಂಬ ಅಭಿಪ್ರಾಯದಿಂದ ನನಗೆ ತಂದು ಕೊಡುತ್ತಿದ್ದೀಯೆಂದು ತೆಗೆದುಕೊಳ್ಳುತ್ತಿದ್ದೀನೆ. ಹಾಗಲ್ಲದೆ ಬೇರೆ ಅಭಿಪ್ರಾಯದಿಂದ ಕೊಡುವೆಯಾದರೆ ತೆಗೆದುಕೊಳ್ಳಲು ನನಗೆ ಸ್ವಲ್ಪವೂ ಇಷ್ಟವಿಲ್ಲ.”

“ನಾವಿಬ್ಬರು ತಬ್ಬಲಿಗಳು, ಬಡವರು. ನೀನು ನನ್ನನ್ನು ಮದುವೆಯಾದರೆ ನಾವು ಅನ್ಯೋನ್ಯವಾಗಿದ್ದು ಕೊಂಡು ಸುಖವಾಗಿರಬಹುದು. ದೇವರು ನನಗೆ ಶಕ್ತಿಯನ್ನೂ ಬುದ್ಧಿಯನ್ನೂ ಕೊಟ್ಟಿದ್ದಾನೆ. ಅವ ಕಷ್ಟವಾದರೂ ದ್ರವ್ಯವನ್ನು ಸಂಪಾದಿಸಿ ನಿನ್ನನ್ನು ಸುಖವಾಗಿಡಬಲ್ಲೆನೆಂಬ ಧೈರ್ಯವು ನನಗೆ ಉಂಟು. ಹೆಂಗಸಿಗೆ ಗಂಡನಲ್ಲಿ ವಿಧೇಯತೆಯೂ ಸಂಸಾರವನ್ನು ನಡೆಸುವ ಶಕ್ತಿಯೂ ಇರಬೇಕು. ಇವೆರಡೂ ನಿನ್ನಲ್ಲಿ ಪೂರ್ಣವಾಗಿವೆ.”

“ಒಬ್ಬನನ್ನು ಪ್ರೀತಿಸುತ್ತಲಿದ್ದವಳು ಮತ್ತೊಬ್ಬನನ್ನು ಮದುವೆಯಾದರೆ ಅವಳಿಗೆ ಅವನಲ್ಲಿ ಹೇಗೆತಾನೇ ಅನುರಾಗವಿದ್ದೀತು? ಅವಳು ಹೇಗೆತಾನೇ ಸಂಸಾರವನ್ನು ಸರಿಯಾಗಿ ನಡೆಸುವಳು? ನೀನು ದ್ರವ್ಯವನ್ನು ಸಂಪಾದಿಸಿ ನಾನು ಸುಖಪಡುವೆನೆಂಬ ನಂಬುಗೆಯು ನನಗಿಲ್ಲ.”

“ನೀನು ನನ್ನನ್ನು ವರಿಸುವುದಕ್ಕೆ ನನ್ನ ಬಡತನವೇ ಅಡ್ಡಿಯಾಗಿರುವಂತಿದೆ. ನಾನು ನಿನ್ನನ್ನು ನನ್ನ ಭಾಗ್ಯಲಕ್ಷ್ಮಿಯೆಂದು ಎಣಿಸಿದ್ದೇನೆ. ನೀನು ನನ್ನ ಕೈ ಹಿಡಿದರೆ ಎಲ್ಲವೂ ಕೈಗೂಡಿ ನಾನು ಭಾಗ್ಯವಂತನಾಗುವುದರಲ್ಲಿ ಸಂದೇಹವಿಲ್ಲ.”

“ಸದ್ಯದಲ್ಲಿ ಯುದ್ಧವಿಲ್ಲದಿರುವುದರಿಂದ ನೀನು ಇಲ್ಲಿ ಇರುತ್ತಿದ್ದೀಯೆ. ಯುದ್ಧ ಪ್ರಾರಂಭವಾದರೆ ನೀನೆಲ್ಲೋ, ನಾನೆಲ್ಲೋ? ಆದುದರಿಂದ ಮದುವೆಯ ಯೋಚನೆಯನ್ನು ಬಿಟ್ಟುಬಿಡು. ನಾನು ನಿನ್ನನ್ನು ಮದುವೆಯಾಗುವೆನು.”

“ನಾನು ನಾವಿ ಕನ ವೇಷದಿಂದ ಬಂದರೆ ನನ್ನನ್ನು ಮದುವೆಯಾಗುತ್ತೀಯೇನೋ” ಎಂದು ವಿಷಯಲಂವಟನು ಹೇಳಲು, ಲಲಿತಾಂಗಿಗೆ ಕೋಪಬಂದು “ಏನೆಂದೆ?” ಎಂದಳು.

“ನೀನು ನಾವಿಕನನ್ನು ವರಿಸುವುದರಿಂದಲ್ಲವೇ ನನ್ನನ್ನು ಹೀಗೆ ತಿರಸ್ಕರಿಸುತ್ತಲಿದ್ದೀಯೆ? ನಾವಿಕರು ಸಮುದ್ರದಂತೆ ಚಂಚಲಬುದ್ಧಿಯುಳ್ಳವರು. ಇದಲ್ಲದೆ ಸಮುದ್ರಯಾನವು ತುಂಬ ಆಪಾಯಕರ.”

“ವಿಷಯಲಂಪಟನೇ, ನೀನು ಹೆರರಿಗೆ ಕೇಡನ್ನು ಬಯಸಿ ಸುಖ ಪಡಬೇಕೆಂಬ ದುರ್ಬುದ್ಧಿಯುಳ್ಳವನು. ಇದುವರೆಗೂ ಇದು ನನಗೆ ತಿಳಿದಿರಲಿಲ್ಲ. ನಾನು ಧರ್ಮದೇವನನ್ನು ವರಿಸುವುದೇನೋ ನಿಜ; ಅವನನ್ನೇ ಮದುವೆ ಯಾಗುತ್ತೇನೆ. ಆತನು ಯೋಗ್ಯನು; ಸುಶೀಲನು; ದೇವರು ಅಂಧವನನ್ನು ಎಂದಿಗೂ ಕೈಬಿಡುವುದಿಲ್ಲ. ಒಂದು ವೇಳೆ ಗ್ರಹಚಾರ ಕಡಿಮೆಯಾಗಿ ಅವನು ಸಮುದ್ರದಲ್ಲಿ ಸತ್ತರೂ ನನ್ನನ್ನೇ ಸ್ಮರಿಸಿಕೊಂಡು ನಾಯುವನು.” ಲಲಿತಾಂಗಿಯು ಕೋಪದಿಂದ ವಿಷಯಲಂಪಟನ ಮುಖವನ್ನು ದುರದುರನೆ ನೋಡುತ್ತ ಕಯ್ಯಲ್ಲಿದ್ದ ಹೂವಿನ ಗೊಂಚಲನ್ನು ನೆಲದ ಮೇಲೆ ಬಿಸುಟು “ನಿನ್ನನ್ನು ನೋಡಿದರೆ ಆವುದೋ ಒಂದು ಕಾರಣದಿಂದ ಧರ್ಮದೇವನನ್ನು ಕೆಣಕಿ ಅವನ ಸಂಗಡ ಯುದ್ಧವನ್ನು ಮಾಡಿ ಅವನನ್ನು ಕೊಲ್ಲುವ ಪ್ರಯತ್ನವನ್ನು ಮಾಡುವೆ ಯೆಂದು ತೋರುತ್ತಲಿದೆ. ಠಾಗೇನಾದರೂ ಯುದ್ಧ ನಡೆದು ನೀನು ಪರಾಜಿತ ನಾದರೆ ಅನ್ಯಾಯವಾಗಿ ನನ್ನ ಸ್ನೇಹವನ್ನು ಕಳೆದುಕೊಳ್ಳುತ್ತೀಯೆ; ಅವನು ಪರಾಜಿತನಾದರೆ ನನ್ನ ದ್ವೇಷವನ್ನು ಸಂಪಾದಿಸಿಕೊಳ್ಳುತ್ತೀಯೆ. ಯುದ್ಧದಲ್ಲಿ ಅವನು ಮೃತವಟ್ಟರೆ ನಾನು ಜೀವದೊಂದಿಗೆ ಇರತಕ್ಕವಳಲ್ಲ; ಇದು ನಿಶ್ಚಯ. ನಾನು ಪ್ರೀತಿಸುತ್ತಿರುವ ಧರ್ಮದೇವನೊಡನೆ ನೀನು ಜಗಳವಾಡುವುದರಿಂದ ನಿನಗೆ ಏನೂ ಪ್ರಯೋಜನವಾಗಲಾರದು. ನಿನಗೆ ಬುದ್ಧಿಯಿದ್ದರೆ ನನ್ನ ಸ್ನೇಹವನ್ನು ಉಳಿಸಿಕೋ” ಎಂದು ಹೇಳುತ್ತ, ಅಷ್ಟರಲ್ಲಿಯೇ ಧರ್ಮದೇವನನ್ನು ಸ್ಮರಿಸಿಕೊಂಡು, “ಅಹಹಾ! ನನ್ನ ಮನೋವಲ್ಲಭನು ಇಲ್ಲಿಂದ ಪ್ರಯಾಣಮಾಡಿ ಮೂರು ತಿಂಗಳಿಗೆ ಮೇಲಾಯಿತು; ಇನ್ನೂ ಊರಿಗೆ ಬರಲಿಲ್ಲವಲ್ಲ! ಬಿರುಗಾಳಿ ಮಳೆಗಳ ದೆಸೆಯಿಂದ ಸಮುದ್ರದಲ್ಲಿ ಅನೇಕ ಅನಾಹುತಗಳಾದುವೆಂದು ತಿಳಿಯ ಬರುತ್ತಿದೆ. ದೇವಾಧಿದೇವನೇ! ಧರ್ಮದೇವನನ್ನು ಕಾಪಿಟ್ಟು ನನ್ನೊಡನೆ ಕೂಡಿಸು” ಎಂದು ಮನಸ್ಸಿನಲ್ಲಿ ದೇವರನ್ನು ಪ್ರಾರ್ಥಿಸುತ್ತ ಕಣ್ಣುಗಳಲ್ಲಿ ನೀರನ್ನು ತಂದುಕೊಂಡಳು.

ಲಲಿತಾಂಗಿಯು ತನಗಾಗಿ ಕಂಬನಿಗರೆದಿದ್ದ ಪಕ್ಷದಲ್ಲಿ ವಿಷಯಲಂಪಟನು ಮನಗರಗಿ ಅವಳನ್ನು ಸಮಾಧಾನಗೊಳಿಸಲು ಪ್ರಯತ್ನಪಡುತ್ತ ಅವಳಿಗಾಗಿ ತನ್ನ ಪ್ರಾಣವನ್ನು ಅರ್ಪಿಸುವುದಕ್ಕೂ ಸಿದ್ಧನಾಗುತ್ತಿದ್ದನು. ಈಗ ಅವಳು ಮತ್ತೊಬ್ಬನನ್ನು ಕುರಿತು ಹಂಬಲಿಸುತ್ತಿದ್ದುದರಿಂದ ಅವನ ಮನಸ್ಸು ಕರಗದೆ ಕೋಪವು ಉಕ್ಕಿಬಂದು ಕಣ್ಣುಗಳು ಕೆಂಪೇರಿದುವು. ಕುರ್ಚಿಯಿಂದ ಅವನು ಎದ್ದು ತಲೆಯನ್ನು ತಗ್ಗಿಸಿಕೊಂಡು ಸ್ವಲ್ಪಕಾಲ ಶತವಧನಮಾಡುತ್ತ ತಟ್ಟನೆ ಲಲಿತಾಂಗಿಯ ಇದಿರಿನಲ್ಲಿ ನಿಂತು, ಅವಳ ಮುಖವನ್ನು ನೋಡಿ “ಕಡೆಗೆ ನಿನ್ನ ಅಭಿಪ್ರಾಯವೇನು, ಹೇಳಿಬಿಡು” ಎಂದನು.

“ಧರ್ಮದೇವನೇ ನನ್ನ ವತಿಯು ; ಉಳವರು ಸೋದರರು.”

“ನಿನಗೆ ಅವನಲ್ಲಿಯೇ ಅನುರಾಗವೋ ?”

“ಅಹುದು.”

ಆ ಮಾತನ್ನು ಕೇಳುತ್ತಲೇ ವಿಷಯಲಂಪಟನು ತಲೆಯನ್ನು ಬಾಗಿಸಿ ನಿಟ್ಟುಸಿರುಬಿಟ್ಟು ಹಲ್ಲನ್ನು ಕಡಿಯುತ್ತ, “ಒಂದು ವೇಳೆ ಅವನು ಸತ್ತಿದ್ದರೋ ?”

“ಅವನು ಸತ್ತ ಸುದ್ದಿಯನ್ನು ಕೇಳಿದ ಕೂಡಲೇ ಈ ಸಮುದ್ರ ತೀರದಲ್ಲಿರುವ ಉನ್ನತವಾದ ಶಿಲೆಯ ಮೇಗಣಿಂದ ಸಮುದ್ರಕ್ಕೆ ದುಮ್ಮಿಕ್ಕೆ ಪ್ರಾಣವನ್ನು ಬಿಡುವೆನು.”

“ಅವನು ನಿನ್ನನ್ನು ಮರೆತು ಮತ್ತಾವಳನ್ನಾದರೂ—”

ಈ ಮಾತು ಮುಗಿವುದರೊಳಗಾಗಿಯೇ “ಲಲಿತಾಂಗಿ! ಲಲಿತಾಂಗಿ! ಬಾಗಿಲತೆಗೆ, ನಾನು ನಾನು,” ಎಂದು ಯಾರೋ ಬಾಗಿಲನ್ನು ತಟ್ಟಿದರು. ಆ ಸದ್ದನ್ನು ಕೇಳಿದ ಕೂಡಲೇ ಅವಳ ಮೈಯೆಲ್ಲವೂ ರೋಮಾಂಚಿತವಾಯಿತು. ನಗೆಮೊಗದಿಂದ ಆಕೆಯು ವಿಷಯಲಂಪಟನನ್ನು ನೋಡಿ “ಇಗೋ, ಅವನು ನನ್ನನ್ನು ಮರೆತಿಲ್ಲ ಕಂಡೆಯಾ” ಎಂದು ಹೇಳಿ, ಬಾಗಿಲನ್ನು ತೆಗೆದಳು. ಕಾಳಸರ್ಪನ ಶಬ್ದವನ್ನು ಕೇಳಿದ ಮನುಷ್ಯನು ಹೇಗೆ ದೂರಕ್ಕೆ ಓಡುವನೋ ಆರೀತಿ ಧರ್ಮದೇವನ ಧ್ವನಿಯನ್ನು ಕೇಳಿ ವಿಷಯಲಂಪಟನು ಕುಳಿತಿದ್ದ ಕುರ್ಚಿಯಿಂದೆದ್ದು ಕತ್ತಲಾಗಿದ್ದ ಮೂಲೆಯ ಮಂಚದ ಮೇಲೆ ಬಿದ್ದುಕೊಂಡನು.

ಧರ್ಮದೇವನೂ ಲಲಿತಾಂಗಿಯೂ ಒಬ್ಬರನ್ನೊಬ್ಬರು ನೋಡಿದರು. ಸಂತೋಷಾತಿಶಯದಿಂದ ಮಾತು ಹೊರಡದೆ ಇಬ್ಬರೂ ಕೆಲವು ಕಾಲ ಸ್ತಂಭೀ

ಭೂತರಾಗದ್ದು, ಅನಂತರ ಗದ್ದದ ಸ್ವರದಿಂದ ಕೂಡಿ ಮಾತುಗಳನ್ನು ಆಡಿದರು. ಅವುಗಳ ಅಭಿಪ್ರಾಯವು ಅವರಿಗೇ ಗೊತ್ತು. ಸ್ವಲ್ಪ ಹೊತ್ತಾದ ಮೇಲೆ ಧರ್ಮದೇವನು ವಿಷಯಲಂಪಟನನ್ನು ಹಠಾತ್ತಾಗಿ ನೋಡಿದನು. ದುಃಖ ಸಮುದ್ರದಲ್ಲಿ ದ್ವೇಷಾಸೂಯೆಗಳೆಂಬ ಅಲೆಗಳಿಂದ ಸುತ್ತಲ್ಪಟ್ಟು ಮೂಲೆಯ ಮಂಚದ ಮೇಲೆ ಬಿದ್ದಿದ್ದ ವಿಷಯಲಂಪಟನು ಧರ್ಮದೇವನ ಮುಖವನ್ನು ನೋಡುತ್ತ ತನ್ನ ನಡುಕಟ್ಟಿನ ಕರಾರಿಗೆ ಕೈಯಿಕ್ಕಿದನು.

“ಓಹೋ! ಇಲ್ಲಿ ನಾವಿಬ್ಬರೇ ಇರುವೆವೆಂದಿದ್ದೆ; ಮತ್ತೊಬ್ಬರು ಇರುವರೆಂದು ತಿಳಿದಿರಲಿಲ್ಲ. ಅ ಮೂಲೆಯಲ್ಲಿರುವವರಾರು?” “ಆತನು ನನ್ನ ಸ್ನೇಹಿತನು, ಸಹೋದರನು; ನಿಮಗೂ ಆಪ್ತನಾದವನು. ಈ ಲೋಕದಲ್ಲಿ ನನಗೆ ನೀವೊಬ್ಬ ಆಪ್ತರು; ನಿಮ್ಮನ್ನು ಬಿಟ್ಟರೆ ಇವನೊಬ್ಬ; ಇವನ ಹೆಸರು ವಿಷಯಲಂಪಟನು” ಎಂದು ಲಲಿತಾಂಗಿಯು ಉತ್ತರವನ್ನಿತ್ತಳು.

“ಹಾಗೋ!” ಎಂದು ಧರ್ಮದೇವನು ಲಲಿತಾಂಗಿಯ ಕೈಯನ್ನು ಹಿಡಿದುಕೊಂಡು ಅವನಿದ್ದೆಡೆಗೆ ಹೋಗಿ ಅಭಿವಂದಿಸಿದನು. ವಿಷಯಲಂಪಟನು ಆ ಆದರವನ್ನಂಗೀಕರಿಸದೆ ಕೋವಾವೇಷದಿಂದ ದುರದುರನೆ ಧರ್ಮದೇವನ ಮುಖವನ್ನು ನೋಡುತ್ತಲಿದ್ದನು. ಅದನ್ನು ನೋಡಿ ಲಲಿತಾಂಗಿಯು ಕಳವಳ ಗೊಂಡಳು. ಈ ಅವಸ್ಥೆಯನ್ನು ಕಂಡು ಧರ್ಮದೇವನು ಲಲಿತಾಂಗಿಯನ್ನು ನೋಡಿ “ನಾನು ನಿನ್ನನ್ನು ನೋಡುವುದಕ್ಕೆ ಬರುವಾಗ ಇಲ್ಲಿ ನನಗೆ ಒಬ್ಬ ಹಗೆಯಿರುವನೆಂದು ಅರಿತಿರಲಿಲ್ಲ”ವೆಂದನು.

“ನನ್ನ ಮನೆಯಲ್ಲಿಯೂ ನಿಮಗೆ ಹಗೆಯೊಬ್ಬನುಂಟೆ? ನಿಮ್ಮ ಸಂಗಡಲೇ ಬರುತ್ತೇನೆ ನಡೆಯಿರಿ” ಎಂದು ಹೇಳಿ ವಿಷಯಲಂಪಟನ ಕೋಪಾಟೋಪವನ್ನು ಕಂಡು ತನ್ನ ಪ್ರಾಣಕಾಂತನಿಗೆ ಏನಾದರೂ ಅವಾಯವು ಉಂಟಾದೀತೆಂಬ ಭೀತಿಯಿಂದ ಧರ್ಮದೇವನನ್ನು ಕುರಿತು, “ನಾಥ, ನಿಮಗೇನಾದರೂ ಅಪಾಯವುಂಟಾದರೆ ನಾನು ಸಮುದ್ರದಲ್ಲಿ ಬಿದ್ದು ಪ್ರಾಣವನ್ನು ಕಳೆದುಕೊಳ್ಳುವೆನು” ಎಂದಳು. ಆ ಮಾತನ್ನು ಕೇಳಿ ವಿಷಯಲಂಪಟನ ಮುಖವು ಕಳೆಗುಂದಿತು. ಬಳಿಕ ಲಲಿತಾಂಗಿಯು “ಇಲ್ಲಿ ನಿಮಗಾರೂ ಹಗೆಗಳಿಲ್ಲ; ಈತನು ಗೆಳೆಯನು; ನನ್ನ ಸೋದರನು; ನೀವು ಆದರದಿಂದ ಅಭಿವಂದಿಸಿದುದನ್ನು ಇವನು ಆನಂದದಿಂದ ಸ್ವೀಕರಿಸುವನು” ಎಂದು ವಿಷಯಲಂಪಟನ ಮೇಲೆ ತನ್ನ ನೋಟವನ್ನು

ಸುಳಿಸಲು ಒಡನೆಯೇ ಧರ್ಮದೇವನ ಮೇಲೆ ಅವನಿಗೆ ಉಂಟಾಗಿದ್ದ ಕೋಪವು ಶಿಲೆಯ ಮೇಲೆ ಬಿದ್ದ ಅಲೆಯು ಭಿನ್ನ ಭಿನ್ನವಾಗಿ ಹೋಗುವಂತೆ ಭಿನ್ನ ಭಿನ್ನವಾಗಿ ಹೋಯಿತು. ಬಳಿಕವನು ಮಂಚದಿಂದಿದ್ದು ಧರ್ಮದೇವನಿಗೆ ಪ್ರತಿಯಾಗಿ ವಂದನೆಮಾಡುವುದಕ್ಕಾಗಿ ಬಂದು ಸರ್ಪದಷ್ಟನಾದವನಂತೆ ಕೂಡಲೆ ಆ ಸ್ಥಳವನ್ನು ಬಿಟ್ಟು ಬೀದಿಗೆ ಬಂದು, “ಅಯ್ಯೋ! ಅಯ್ಯೋ! ಈತನಿಂದ ನನ್ನನ್ನು ಉದ್ಧರಿಸುವವರಾರೂ ಇಲ್ಲವೇ?” ಎಂದು ಕೂಗಿಕೊಂಡು ಓಡಿ ಹೋಗುತ್ತ ಸತ್ತದ ತೋಪಿನಲ್ಲಿದ್ದ ಕದರ್ಧಕನನ್ನೂ ದುರ್ಮತಿಯನ್ನೂ ಕಂಡು ನಿಂತನು. ಅವನು ಹಾಗೆ ನಿಂತುದನ್ನು ಕಂಡು ಕದರ್ಧಕನು “ಏನಯ್ಯಾ, ನಿನಗೇಕೆ ಇಷ್ಟು ಆತುರ? ಗೆಳೆಯರನ್ನು ಕಂಡು ಆವರೊಡನೆ ಮಾತನ್ನಾಡದಿರ ಬಹುದೋ! ಹೀಗೆ ಹುಚ್ಚನಂತೆ ಓಡಿಹೋಗಬಹುದೇ? ಇಲ್ಲಿ ಬಂದು ಸ್ವಲ್ಪ ಕುಳಿತುಕೋ” ಎಂದು ಕೂಗಿದನು.

ವಿಷಯಲಂಪಟನು ಪಿತೃಹತ್ತಿದವನಂತೆ ಅವರಿಬ್ಬರ ಮುಖವನ್ನು ನೋಡುತ್ತ ನಿಂತುಕೊಂಡನು. ಆಗ ದುರ್ಮತಿಯು ಕದರ್ಧಕನನ್ನು ಚುಚ್ಚಿ “ಇವನಿಗೆ ಅಮಲು ಏರಿದಂತಿದೆ. ನಮ್ಮ ದೌರ್ಭಾಗ್ಯಕ್ಕೆ ಸರಿಯಾಗಿ ಧರ್ಮದೇವನಿಗೆ ಎಲ್ಲಾಕಡೆಯಲ್ಲಿಯೂ ಅನುಕೂಲವಾಗುವಹಾಗೆ ಕಾಣಬರುತ್ತದೆ. ಇವನು ಹೀಗೆ ಹುಚ್ಚನಂತೆ ಆಡುವುದಕ್ಕೆ ಕಾರಣವೇನು, ವಿಚಾರಿಸಿ ತಿಳಿದು ಕೊಳ್ಳೋಣ”ವೆಂದನು.

ಕದರ್ಧಕನು ವಿಷಯಲಂಪಟನನ್ನು ನೋಡಿ “ಏನಯ್ಯಾ! ಇಲ್ಲಿಗೆ ಬಂದು ಕುಳಿತುಕೊಳ್ಳುವುದಕ್ಕೆ ಇನ್ನೂ ನಿನಗೆ ಮನಸ್ಸು ಬಾರದೋ” ಎನ್ನಲು, ಅವನು ತನ್ನ ಮುಖದಿಂದ ಸುರಿಯುತ್ತಲಿದ್ದ ಬೆನರನ್ನೂ ರಸಿಕೊಂಡು ಮೆಲ್ಲನೆ ತೋಪಿಗೆ ಬಂದು ಒಂದು ಕುರ್ಚಿಯಲ್ಲಿ ಕುಳಿತನು. ಅವನ ಕೋಪವು ಬೀಸುತ್ತಲಿದ್ದ ತಂಗಾಳಿಯಿಂದ ಸ್ವಲ್ಪ ತಗ್ಗಿತು. ಅನಂತರ ಅವನು ಇವರಿಬ್ಬರನ್ನೂ ನೋಡಿ “ನೀವು ನನ್ನನ್ನು ಏಕೆ ಕೂಗಿದಿರಿ” ಎಂದು ಕೇಳುತ್ತಾ ಮುಂದುಗಡೆಯಿದ್ದ ಮೇಜಿನ ಮೇಲೆ ಮೊಳಕೈಗಳನ್ನೂರಿ ಎರಡು ಕೈಗಳನ್ನೂ ತಲೆಯ ಮೇಲೆ ಇಟ್ಟುಕೊಂಡನು.

“ನೀನು ಹುಚ್ಚನಹಾಗೆ ಕಣ್ಣು ಕಾಣದೆ ಓಡಿಹೋಗಿ ಸಮುದ್ರದಲ್ಲಿ ಬಿದ್ದು ಪ್ರಾಣ ಬಿಡುವುದಕ್ಕಿಂತ ಇಲ್ಲಿಗೆ ಬಂದು ಉಲ್ಲಾಸಕರವಾದ ಈ ಮಧುವನ್ನು

ಪಾನಮಾಡಿ ನೆಮ್ಮದಿಯಾಗಿರಲೆಂದು ಕರೆದೆವು” ಎಂದು ದುರ್ಮತಿಯು ಹೇಳಿದನು. ಆಗ ಕದರ್ಥಕನು “ನಿನ್ನ ಸ್ಥಿತಿಯನ್ನು ನೋಡಿದರೆ ಅವಳೋ ಯುವತಿಯಿಂದ ಧಿಕ್ಕೃತನಾದವನಂತೆ ತೋರುತ್ತದೆ” ಎಂದನು. ಅದಕ್ಕೆ ದುರ್ಮತಿಯು, “ಅವನನ್ನು ಏಕೆ ಹಾಸ್ಯಮಾಡುತ್ತೀಯೆ! ಪ್ರಾಯಶಃ ಅವನಿಗೆ ಆತರುಣಿಯಲ್ಲಿ ಅಷ್ಟಾಗಿ ಪ್ರೀತಿಯಿರಲಾರದು. ಹಾಗಿದ್ದಿದ್ದರೆ ಅವನು ನಿಮಿಷ ಮಾತ್ರದಲ್ಲಿ ಹಗೆಯನ್ನು ಕೊಂದು ಅವಳನ್ನು ತನ್ನ ಕೈವಶಮಾಡಿಕೊಳ್ಳುತ್ತಿದ್ದನು” ಎನಲು, ಕದರ್ಥಕನು “ಏನಯ್ಯಾ ವಿಷಯಲಂಪಟನೆ, ನಾವು ನಿನ್ನ ಯೋಗಕ್ಷೇಮವನ್ನು ಕುರಿತು ಮಾತನಾಡುತ್ತಲಿರುವಾಗ ನೀನು ತಲೆಯೆತ್ತಿ ಕೂಡ ನೋಡದಿರುವೆಯಲ್ಲ! ಸ್ವಸ್ಥವಾಗಿರುವೆಯೋ ಇಲ್ಲವೋ?” ಎಂದು ಕೇಳಿದನು.

“ನನಗೇನೋ ದೇಹದಲ್ಲಿ ಅಲಸ್ಯವಿಲ್ಲ, ಮನಸ್ಸಿನಲ್ಲಿ ದಾರುಣವಾದ ತಾಪವೊಂದುಂಟಾಗಿದೆ”. ಕೂಡಲೇ ಕದರ್ಥಕನು “ಎಲಾ ದುರ್ಮತಿ, ಇವನ ಸಮಾಚಾರವು ಈಗ ನನಗೆ ಗೊತ್ತಾಯಿತು. ಇವನು ಲಲಿತಾಂಗಿಯನ್ನು ಪ್ರೀತಿಸುತ್ತಲಿದ್ದನು, ಜಯಲಕ್ಷ್ಮಿಯೆಂಬ ನೌಕವು ಇಲ್ಲಿಗೆ ಬಂದುದರಿಂದ ಅವಳು ಇವನನ್ನು ತಿರಸ್ಕರಿಸಿಬಿಟ್ಟಳು” ಎಂದನು.

ತನ್ನ ಕೋಪವನ್ನು ಹೇಗೆ ತೀರಿಸಿಕೊಳ್ಳೋಣವೆಂದಿದ್ದ ವಿಷಯ ಲಂಪಟನು ಕದರ್ಥಕನನ್ನು ದುರದುರನೆ ನೋಡಿ “ಲಲಿತಾಂಗಿಯು ಸ್ವತಂತ್ರಳು, ಇಷ್ಟಬಂದವರನ್ನು ಮದುವೆಯಾಗುತ್ತಾಳೆ; ಆದರ ಚಿಂತೆ ನಿನಗೇಕೆ” ಎಂದನು. ದುರ್ಮತಿಯು “ಎಲಾ ಕದರ್ಥಕ! ನಾನು ಆಗಲೇ ಹೇಳಲಿಲ್ಲವೇ? ಈತನಿಗೆ ಅವಳಲ್ಲಿ ಪ್ರೀತಿಯಿಲ್ಲ; ಅವಳನ್ನು ಮದುವೆಯಾಗುವ ಅಭಿಪ್ರಾಯವೂ ಇಲ್ಲ. ಈ ಜನರು ತಮ್ಮ ಆಸೆಗಳನ್ನು ಭಂಗಪಡಿಸಲು ಆರಾದರೂ ಉದ್ಯುಕ್ತರಾದರೆ ಅವರನ್ನು ಜೀವನಹಿತ ಬಿಡುವರಲ್ಲ; ಇವನು ಅಂಧವನಲ್ಲವೆಂದು ತೋರುತ್ತದೆ” ಯೆಂದನು. “ಅದು ಸರಿ. ನಮಗೇಕೆ ಈ ಚಿಂತೆ. ಲಲಿತಾಂಗಿಯು ಧರ್ಮ ದೇವನನ್ನು ಮದುವೆಯಾಗುತ್ತಾಳೆಂದು ಕೇಳಿದ್ದೆನು. ವಿಷಯಲಂಪಟ, ಮದುವೆಯೆಂದಾಗುವುದು ಬಲ್ಲಿಯೋ.” ಅದಕ್ಕೆ ವಿಷಯಲಂಪಟನು ಇವರಮೇಲೆ ತನ್ನ ಕೋಪವನ್ನು ತೋರಿಸಿ ಪ್ರಯೋಜನವಿಲ್ಲವೆಂದು ತಿಳಿದು “ಇನ್ನೂ ಗೊತ್ತಾಗಿಲ್ಲವೆಂದನು.

ಇಷ್ಟು ಹೊತ್ತಿಗೆ ಕದರ್ಥಕನು ಮಧುಪಾನದ ದೆಸೆಯಿಂದ ಸ್ವಲ್ಪ ಮತ್ತೆ ನಾದನು. ಆಗ ಅವನ ಅಸೂಯಾಗುಣವು ತಗ್ಗಿ ಸಾತ್ವಿಕಗುಣವು ತಲೆ ಯೆತ್ತಿತು. ದುರ್ಮತಿಯನ್ನು ನೋಡಿ, “ಧರ್ಮದೇವನು ಜಯಲಕ್ಷ್ಮಿಯ ಅಧಿಪತಿಯಾದರೆ ಕೆಲವರಿಗೆ ಮನಃ ಕ್ಲೇಶವಾಗುವುದಿಲ್ಲವೇ” ಎಂದನು.

ಆ ಮಾತನ್ನು ಕೇಳಿ ದುರ್ಮತಿಯು ಇವನಿಗೆ ಬುದ್ಧಿವಿಕಾರವಾಗಿದೆ ; ಇದು ಅಪಾಯಕರವೆಂದು ಯೋಚಿಸಿ ಅವನಿಗೆ ಮತ್ತಷ್ಟು ಮಧ್ಯಪಾನವನ್ನು ಮಾಡಿಸಿದನು. ವಾಸ ಮಾಡುತ್ತ ಮಾಡುತ್ತ ಕದರ್ಥಕನಿಗೆ ಸತ್ವಗುಣವು ಹೆಚ್ಚಾಗಿ ತಲೆಯೆತ್ತುತ್ತ “ಧರ್ಮದೇವನು ನೌಕಾಧಿಪತಿಯೂ ಆಗುವನು, ಲಲಿತಾಂಗಿಯನ್ನು ಮದುವೆಯೂ ಆಗುವನು” ಎಂದು ಗಟ್ಟಿಯಾಗಿ ಕೂಗಿ ಕೊಂಡನು.

ಅದನ್ನು ಕೇಳುತ್ತ ದುರ್ಮತಿಯು ಕದರ್ಥಕನಿಗೆ ಮತ್ತೊಂದು ಸಾರಿ ಪಾನವನ್ನು ಮಾಡಿಸಿದನು.

ಈ ಸಮಯಕ್ಕೆ ಸರಿಯಾಗಿ ಧರ್ಮದೇವನೂ ಲಲಿತಾಂಗಿಯೂ ಒಬ್ಬರ ಕೈಯನ್ನು ಒಬ್ಬರು ಹಿಡಿದುಕೊಂಡು ಆ ಹಾದಿಯಲ್ಲಿ ಬರುತ್ತಲಿದ್ದರು. ಅವರು ಸಮೀಪಕ್ಕೆ ಬಂದಕೂಡಲೆ ಕದರ್ಥಕನು “ಎಲೈ ವಿಷಯಲಂಪಟ! ಅಗೋ ನೋಡು, ನನ್ನ ಕಣ್ಣುಗಳು ಮಂಕಾಗಿವೆ, ಆದರೂ ನಾಯಕ ನಾಯಿಕೆ ಯರಿಬ್ಬರೂ ಕೈಹಿಡಿದುಕೊಂಡು ಇತ್ತಕಡೆ ಬರುತ್ತಿದ್ದಾರೆ” ಎಂದನು. ವಿಷಯ ಲಂಪಟನ ಎದೆಯಲ್ಲಿ ಶೂಲವನ್ನು ನಟ್ಟಿಂತಾಯಿತು. ದುರ್ಮತಿಯು ವಿಷಯ ಲಂಪಟನನ್ನು ನೋಡಿ “ಇವರಾರು ಬಲ್ಲಿಯೋ ?” ಎಂದನು.

ಈ ವೇಳೆಗೆ ಲಲಿತಾಂಗಿಯೂ ಧರ್ಮದೇವನೂ ಇವರಿದ್ದೆ ಡೆಗೆ ಬಂದರು. ಕದರ್ಥಕನು “ಧರ್ಮದೇವ, ನಿನಗೆ ಶುಭವಾಗಲಿ. ನೀನು ಕೈಹಿಡಿದಿರುವ ಯುವತಿಯು ಬಹು ಸುಂದರಿ. ನಿಮ್ಮಿಬ್ಬರಿಗೂ ಮದುವೆ ಯಾವಾಗ ? ವಿಷಯಲಂಪಟನನ್ನು ಕೇಳಿದರೆ ಅವನು ಹೇಳುವುದಿಲ್ಲ. ಇತ್ತ ಬನ್ನಿರಿ”ಎಂದು ಅವರ ಇದಿರಿಗೆ ಹೊರಟನು. ಆಗ ದುರ್ಮತಿಯು ಅವನನ್ನು ಎಳೆದು ಕುರ್ಚಿ ಯಲ್ಲಿ ಕುಳ್ಳಿರಿಸಿ “ಎಲಾ, ನಿನಗೆ ಸ್ವಲ್ಪವೂ ಬುದ್ಧಿಯಿಲ್ಲ. ಅವರಿಬ್ಬರೂ ಅತ್ಯಾನಂದದಲ್ಲಿರುವರು; ಅವರನ್ನು ನೀನು ಏತಕ್ಕೆ ತೊಂದರೆ ಮಾಡುತ್ತೀಯೆ- ವಿಷಯಲಂಪಟನು ಗಂಭೀರವಾಗಿಲ್ಲವೇ? ನೀನೂ ಏಕೆ ಇರಬಾರದು” ಎಂದನು.

ವಿಷಯಲಂಪಟನು ಕೋಪದಿಂದ ಪೂರ್ಣನಾಗಿ ದುರ್ಮತಿಯ ಮಾತು ಗಳೆಂಬ ಸಲಾಕೆಗಳಿಂದ ಚುಚ್ಚಲ್ಪಟ್ಟು ತನ್ನ ಹಗೆಯಾದ ಧರ್ಮದೇವನನ್ನು ಕೊಲ್ಲಬೇಕೆಂದು ಎದ್ದನು. ಅಷ್ಟರಲ್ಲಿಯೇ ಲಲಿತಾಂಗಿಯ ಮಾತನ್ನು ಜ್ಞಾಪಿಸಿ ಕೊಂಡು ಮರಳಿ ಕುರ್ಚಿಯಲ್ಲಿ ಕುಳಿತನು.

ಇದನ್ನು ನೋಡುತ್ತಲಿದ್ದ ದುರ್ಮತಿಯು “ಕದರ್ಥಕನು ಕುಡುಕನು ; ವಿಷಯಲಂಪಟನು ಹೇಡಿ. ಈ ಇಬ್ಬರು ಮುಟ್ಟಾಳರಿಂದಲೂ ನನ್ನ ಕೆಲಸ ವಾಗದು. ಧರ್ಮದೇವನ ಅದೃಷ್ಟವು ಬಲವಾಗಿರುವಂತೆ ತೋರುತ್ತಲಿದೆ. ಇದಕ್ಕೆ ಬೇರೆ ಉಪಾಯವನ್ನು ಮಾಡಬೇಕೆಂದು ತನ್ನೊಳು ತಾನೇ ಹೇಳಿ ಕೊಂಡನು.

ಆಪ್ತು ಹೊತ್ತಿಗೆ ಲಲಿತಾಂಗಿಯೂ ಧರ್ಮದೇವನೂ ಸತ್ತದ ಮುಂಗಡೆಗೆ ಬಂದರು. ಕದರ್ಥಕನು ಸ್ವಲ್ಪ ಎಚ್ಚತ್ತು “ಧರ್ಮದೇವ! ನಿನಗೆ ಶುಭವಾಗಲಿ, ಮದುವೆಯಾವಾಗ ? ನನ್ನನ್ನು ಮರೆಯಬೇಡಪ್ಪಾ” ಎಂದನು.

“ನಾಳೆ ಮದುವೆಯು ನಡೆಯುವುದು. ಈ ದಿನ ಅದಕ್ಕೆ ಬೇಕಾದ ಪದಾರ್ಥಗಳನ್ನು ಸೇರಿಸಿಕೊಳ್ಳುತ್ತೇನೆ. ನೀವೆಲ್ಲರೂ ಮದುವೆಗೆ ಅಗತ್ಯವಾಗಿ ಬರಬೇಕು” ಎಂದನು. ಇದನ್ನು ಕೇಳಿ ಕದರ್ಥಕನು, “ವಿಷಯಲಂಪಟ, ಧರ್ಮದೇವನು ನಿನ್ನನ್ನು ಮದುವೆಗೆ ಕರೆಯುತ್ತಾನೆ” ಎಂದು ಹೇಳಿದನು.

“ನನ್ನ ಹೆಂಡಿತಿಯ ಸಹೋದರನು ನನಗೂ ಸಹೋದರನೇ ; ಅವನನ್ನು ಮುಖ್ಯವಾಗಿ ಕರೆಯಬೇಕಲ್ಲವೆ ?” ಎಂದು ಧರ್ಮದೇವನೆನ್ನಲು ವಿಷಯ ಲಂಪಟನು ಬದಲು ಹೇಳಬೇಕೆಂದು ಬಾಯಿ ತೆರೆದನು. ಮಾತೇ ಹೊರಡಲಿಲ್ಲ.

ದುರ್ಮತಿಯು ಧರ್ಮದೇವನನ್ನು ನೋಡಿ “ಇದೇನು ಇಷ್ಟು ಆತುರ ? ಈ ದಿನ ಏರ್ಪಾಡು, ನಾಳೆ ಮದುವೆ ; ಜಯಲಕ್ಷ್ಮಿಯು ಪ್ರಯಾಣ ಹೊರ ಡುವುದಕ್ಕೆ ಇನ್ನೂ ಮೂರುತಿಂಗಳು ಬೇಕಲ್ಲವೆ !” ಎನ್ನಲು, “ಶುಭಸ್ಥಿತಿ ಶೀಘ್ರಂ’ ಎಂಬಂತೆ ಶುಭಕಾರ್ಯಗಳು ಬೇಗ ನಡೆದರೆ ಅನುಕೂಲ ; ಇದೂ ಅಲ್ಲದೆ ಮದುವೆಯಾದ ಮೇಲೆ ನಾನು ಅಮರಪುರಕ್ಕೆ ಬೇರೆ ಹೋಗಿ ಬೇಕಾಗಿದೆ.”

“ಅಮರಪುರಕ್ಕೆ?” “ಹೂಂ.”

“ಏತಕ್ಕೆ ?” “ನೌಕಾಧಿಪನು ಹೇಳಿದ್ದ ಕೆಲಸಕ್ಕೆ.”

“ಗೊತ್ತಾಯಿತು” ಎಂದು ಗಟ್ಟಿಯಾಗಿ ಹೇಳಿ, ಆ “ಪತ್ರವನ್ನು ಕೊಡುವುದಕ್ಕೆ ಹೋಗುತ್ತಾನೆ. ಒಳ್ಳೆಯ ಸುಳಿವು ಸಿಕ್ಕಿತು. ಇನ್ನು ಇವನು ನೌಕಾಧಿಪತಿಯಾಗುವುದನ್ನು ನಾನು ನೋಡುತ್ತೇನೆ” ಎಂದುಕೊಂಡು ದುರ್ಮತಿಯೂ “ಆಗಬಹುದು, ಸಂತೋಷ” ಎಂದನು.

ಲಲಿತಾಂಗಿಯೂ ಧರ್ಮದೇವನೂ ಅಲ್ಲಿಂದ ಮುಂದೆ ಪಟ್ಟಣದ ಕಡೆಗೆ ಹೊರಟುಹೋದರು.

ನಾಲ್ಕನೆಯ ಅಧ್ಯಾಯ

ಒಳಸಂಚು

ನಾಯಕ ನಾಯಕಿಯರು ಅತ್ಯಾನಂದದಿಂದ ಪಟ್ಟಣದ ದಾರಿಯನ್ನು ಹಿಡಿದು ಹೋಗುತ್ತಿರಲು, ಇತ್ತ ದುರ್ಮತಿಯು ಕದರ್ಧಕನು ಜ್ಞಾನಶೂನ್ಯನಾಗಿ ಬಿದ್ದಿರುವುದನ್ನು ಕಂಡು, “ಈ ಮದುವೆಯ ವಿಚಾರದಲ್ಲಿ ವಿಷಯಲಂಪಟನ ಅಭಿಪ್ರಾಯವು ಏನಿರಬಹುದು ಅದನ್ನು ತಿಳಿದುಕೊಳ್ಳಬೇಕೆ”ಂದು ಯೋಚಿಸಿ, “ಎಲೈ ವಿಷಯಲಂಪಟನೆ! ಈ ಮದುವೆಯು ಅನೇಕರ ದುಃಖಕ್ಕೆ ಕಾರಣವೆಂದು ತೋರುತ್ತದೆ”ಯೆಂದನು.

“ಅದು ನನ್ನ ಆಶಾಭಂಗವನ್ನು ಮಾಡಿ ನನಗೆ ಸಂಪೂರ್ಣವಾದ ದುಃಖವನ್ನುಂಟುಮಾಡುತ್ತಲಿದೆ.”

“ನೀನು ಲಲಿತಾಂಗಿಯನ್ನು ಪ್ರೀತಿಸುವೆಯೋ?”

“ನನ್ನ ಪ್ರಾಣವೇ ಅವಳು.”

“ಹಾಗಾರೆ ನೀನೇಕೆ ಹೀಗೆ ತಲೆಯ ಮೇಲೆ ಕೈಯಿಟ್ಟುಕೊಂಡು ಸುಮ್ಮನಿರುವೆ?”

“ಮತ್ತೇನಮಾಡಲಿ?”

“ನಾನೇನಬಲ್ಲೆ. ನಾನು ಅವಳನ್ನು ಪ್ರೀತಿಸುತ್ತಲಿಲ್ಲವಲ್ಲಾ? ಹುಡುಕಿದರೆ ಮಾರ್ಗವು ದೊರಕುವುದಿಲ್ಲವೇ?”

“ನನಗೊಂದು ಮಾರ್ಗ ಅವಾಗಲಿ ಸಿಕ್ಕಿದೆ.”

“ಅದು ಆವುದು?”

“ಅವನ ಪ್ರಾಣವನ್ನು ತೆಗೆಯುವುದು. ಆದರೆ ಲಲಿತಾಂಗಿಯು ತನ್ನ ಪ್ರಿಯನಿಗೇನಾದರೂ ಅಪಾಯ ಸಂಭವಿಸಿದಲ್ಲಿ ತನ್ನ ಪ್ರಾಣವನ್ನು ಬಿಡುವುದಾಗಿ ಹೇಳಿದ್ದಾಳೆ.”

“ಹೆಂಗಸರ ಗುಣವನ್ನು ನೀನರಿಯೆ. ಅವರು ಬಾಯಲ್ಲಿ ಹಾಗೆ ಹೇಳುವರೇ ಹೊರತು ನಿಜವಾಗಿಯೂ ಎಂದಿಗೂ ಪ್ರಾಣವನ್ನು ಬಿಡರು.”

“ಸಾಮಾನ್ಯವಾದ ಹೆಂಗಸರು ಹಾಗಿರಬಹುದು ; ಆದರೆ ಲಲಿತಾಂಗಿಯ ರೀತಿ ಬೇರೆ ; ಅವಳು ಆಡಿದಂತೆ ನಡೆಯುವಳು. ಅವಳು ಪ್ರಾಣವನ್ನು ಬಿಡುವುದಾದರೆ ಅವಳಿಗಿಂತ ಮುಂಚೆ ನಾನು ಪ್ರಾಣವನ್ನು ಬಿಡುವೆನು.”

“ಇವನು ಜಾತಮೂರ್ಖ. ಅವಳಿದ್ದರೇನು ಸತ್ತರೇನು? ಧರ್ಮದೇವನಿಗೆ ನೌಕಾಧಿಪತ್ಯವಾಗದೆ ಇದ್ದರೆ ಸಾಕು” ಎಂದು ದುರ್ಮತಿಯು ಮನದೊಳಾ ಲೋಚಿಸಿಕೊಂಡನು.

“ಅನುರಾಗವೆಂದರೆ ಹೀಗಿರಬೇಕು” ಕದರ್ಭಕನು ತೊದಲುತ್ತಿದ್ದನು.

ದುರ್ಮತಿಯು ವಿಷಯಲಂಪಟನನ್ನು ನೋಡಿ “ನೀನು ಯೋಗ್ಯನಂತೆ ತೋರುತ್ತದೆ. ಆದುದರಿಂದ ನಿನಗೆ ನಾನು ಸಹಾಯವನ್ನು ಮಾಡಲಿಚ್ಛಿ ಯುಳ್ಳವನಾಗಿದ್ದೇನೆ. ಆದರೆ—”

“ಆದರೆ—ಏನು ಹೇಳು” ಕದರ್ಭಕನೆಂದನು.

“ಎಲೈ ಕದರ್ಭಕ! ಈಗ ನಿನಗೆ ಮುಕ್ತಾಲುಪಾಲು ಜ್ಞಾನ ತಪ್ಪಿ ಹೋಗಿದೆ. ಉಳಿದಿರುವ ಮದ್ಯವನ್ನು ಕುಡಿದು ಮುಗಿಸಿಬಿಡು ; ಆಮೇಲೆ ಸರಿಹೋಗುತ್ತದೆ. ನಾವು ಚರ್ಚಿಸುವ ವಿಷಯದಲ್ಲಿ ಮಧ್ಯೆ ಮಧ್ಯೆ ನೀನು ಬಾಯಿ ಹಾಕುತ್ತಿರಬೇಡ” ದುರ್ಮತಿಯೆಂದನು.

“ನಾನೇನೋ ಜ್ಞಾನವಿಡಲವನು ; ಈಗ ಇರುವ ಪಾತ್ರೆ ಸಣ್ಣದು ; ಇಂಥಾದ್ದು ನಾಲಕ್ಕಾದರೂ ಕುಡಿದುಬಿಡುವ ಶಕ್ತಿಯು ನನಗುಂಟು. ಕೊಡಿಸಿ ನೋಡು.”

ದುರ್ಮತಿಯು ಮತ್ತೊಂದು ಪಾತ್ರೆ ಮದ್ಯವನ್ನು ತರಿಸಿಕೊಡಲು ಕದರ್ಭಕನು ಅದರಲ್ಲಿ ಸ್ವಲ್ಪ ಪಾನಮಾಡಿ ಮತ್ತನಾದನು. ದುರ್ಮತಿಯು ಪ್ರಾರಂಭಮಾಡಿದ ಪ್ರಸ್ತಾಪವನ್ನು ಕೇಳಿ ತಿಳಿಯಲು ಅತ್ಯಾಸಕ್ತನಾಗಿ

ವಿಷಯಲಂಪಟನು ಅವನನ್ನು ನೋಡಿ “ನೀನು ಆವುದನ್ನೋ ಹೇಳುತ್ತಿದ್ದೆ ಯಲ್ಲಾ!” ಎಂದು ಕೇಳಿದನು.

“ನಾನು ಆವುದನ್ನು ಹೇಳುತ್ತಲಿದ್ದೆ? ಈ ಕುಡುಕನ ಅವಾಂತರದಲ್ಲಿ ಆ ಮಾತು ಅಲ್ಲಿಗೆ ಸಿಂతుಹೋಯಿತು. ಇವನಿಗೆ ಇನ್ನೂ ಚೆನ್ನಾಗಿ ಅಮಲು ಏರಿಲ್ಲ.”

“ನನಗೆ ಅಮಲೇರಿತೋ? ಅಹುದಹುದು, ಅಮಲೇರಿತು. ಮದ್ಯ ಪಾಯಿಗೆ ಅಮಲೇರಿ ಮನಸ್ಸಿನಲ್ಲರುವುದು ಬಾಯಿನಲ್ಲಿ ಬರುವುದು. ಆದುದ ರಿಂದಲೇ ದುರಾಲೋಚನಾವರರು ಮದ್ಯವೆಂದರೆ ಹೆದರುವರು. ನನಗೆ ಅಂಥಾ ಭಯವಿಲ್ಲ; ಮತ್ತಷ್ಟು ಕೂಡಿಯುತ್ತೇನೆ ನೋಡು” ಕದರ್ಥಕನು ಗಟ್ಟಿಯಾಗಿ ಕೂಗುತ್ತ ವಾತ್ರೆಯನ್ನು ಬಾಯೊಳೆಟ್ಟು ಅರ್ಧಭಾಗ ಕುಡಿದು ಪುನಃ ಮತ್ತನಾಗಿ ಬಿದ್ದನು.

ಬಳಿಕ ವಿಷಯಲಂಪಟನು ದುರ್ಮತಿಯನ್ನು ನೋಡಿ “ನೀನು ನನಗೆ ಸಹಾಯವನ್ನು ಮಾಡುವುದಾಗಿ ಹೇಳುತ್ತಲಿದ್ದೆ, ಆದನ್ನು ಮಾಡುವೆಯೋ” ಎಂದು ಕೇಳಿದನು.

“ಅವಶ್ಯಕವಾಗಿ ಮಾಡುವೆನು. ಧರ್ಮದೇವನನ್ನು ಕೊಲ್ಲುವೆಯೇ ಲಲಿತಾಂಗಿಗೂ ಅವನಿಗೂ ಆಗುವ ಮದುವೆಯನ್ನು ತಪ್ಪಿಸಬಹುದು”

“ಅಷ್ಟಾದರೆ ಸಾಕು. ಆದರೆ ಅಪರಿಚಿತರೂ ಜೀವಿತರಾಗಿರುವವರೆಗೂ ಅವರ ಮದುವೆಯು ತಪ್ಪುವುದಿಲ್ಲ.”

ಈ ಮಾತನ್ನು ಕದರ್ಥಕನು ಕೇಳಿ “ವಿಷಯಲಂಪಟನೆಲ್ಲೋ ಹುಚ್ಚವ್ವ; ದುರ್ಮತಿಯು ಬಹು ಬುದ್ಧಿವಂತ, ಆಗಾಧವಾದ ಆಲೋಚನೆ ಮಾಡಬಲ್ಲನು. ಅನ್ಯಾಯವಾಗಿ ಧರ್ಮದೇವನನ್ನು ಏಕೆ ಕೊಲ್ಲುವಿರಿ? ನಾನು ಅದಕ್ಕೆ ಸಮ್ಮತಿಸೆನು. ಅವನು ಸಂವನ್ನನು. ಅವನನ್ನು ನಾನು ಪ್ರೀತಿಸುತ್ತೇನೆ. ದುರ್ಮತೀ! ಇವನಿಗೆ ಸ್ವಲ್ಪ ಬುದ್ಧಿಹೇಳು” ಎಂದು ತಿರಿಗಿ ತೊದಲಿದನು.

ಅದನ್ನು ಕೇಳಿ ವಿಷಯಲಂಪಟನು ಅಲ್ಲಿಂದ ಹೊರಡಲು ವ್ರಯತ್ನ ನಾದನು. ಆಗ ದುರ್ಮತಿಯು ಅವನನ್ನು ತಡೆದು “ಕದರ್ಥಕನು ಪೂರ್ತಿಯಾಗಿ ಕುಡಿದಿದ್ದರೂ, ಅವನಿಗೆ ಇನ್ನೂ ಸ್ವಲ್ಪ ಜ್ಞಾನವಿದೆ. ಅವನು ಹೇಳುವುದು ನ್ಯಾಯ. ಧರ್ಮದೇವನನ್ನು ಕೊಲ್ಲುವ ಅವಶ್ಯಕವಿಲ್ಲ. ಕಾರಾಗೃಹವೂ

ಸ್ತಶಾನದಂತೆ ಅಲ್ಲಿಗೆ ಹೋದವರನ್ನು ಹಿಂತಿರುಗಿಸದು; ಆದುದರಿಂದ ಅದೂ ನಮ್ಮ ಕೆಲಸಕ್ಕೆ ಅನುಕೂಲವಾಗುವುದು” ಎಂದನು.

“ಕಾರಾಗೃಹದಿಂದ ಹೊರಗೆ ಬಂದವರನ್ನೇಕರನ್ನು ಕಂಡಿರುವೆವು; ಸ್ತಶಾನದಿಂದ ಹೊರಗೆ ಬಂದವರನ್ನೂ ಕಾಣೆವು” ಎಂದು ವಿಷಯಲಂಪಟನು ಹೇಳಲು, ದುರ್ಮತಿಯು “ಲಲಿತಾಂಗಿಯ ಮಾತನ್ನು ಮರೆತೆಯೋ” ಎಂದನು. ಅದನ್ನು ಕೇಳಿ ವಿಷಯಲಂಪಟನು ಕಾರಾಗೃಹವೇ ಸರಿ ಎಂದು ಒಪ್ಪಿಕೊಂಡನು.

“ಧರ್ಮದೇವನು ಕಳವು, ಕೊಲೆ ಮುಂತಾದ ಆವ ಕೆಟ್ಟಕೆಲಸಗಳನ್ನೂ ಮಾಡಿದವನಲ್ಲ; ಅವನನ್ನು ಏಕೆ ಸೆರೆಯಲ್ಲಿಡಬೇಕು? ನೀವು ಅವನನ್ನು ಅನ್ಯಾಯವಾಗಿ ಇಡಿಸಿದರೆ, ಅವನು ಸೆರೆಯನ್ನು ಬಿಡಿಸಿಕೊಂಡುಬಂದು ನಿಮಗೆ ಪ್ರತಿಕ್ರಿಯೆಯನ್ನು ಮಾಡದಿರನು” ಎಂದು ಕದರ್ಧಕನು ತನಗಿದ್ದ ಅಲ್ಪ ಸ್ವಲ್ಪ ಜ್ಞಾನದಿಂದ ಕೂಗಿಕೊಂಡನು. ದುರ್ಮತಿಯು “ಎಲೋ, ನೀನು ಬಾಯಿ ಮುಚ್ಚು” ಎಂದು ಗದರಿಸಿಕೊಂಡನು.

“ನಾನೇಕೆ ಬಾಯಿ ಮುಚ್ಚಲಿ? ಧರ್ಮದೇವನು ಕೆಟ್ಟಕೆಲಸವಾವುದನ್ನೂ ಮಾಡಿಲ್ಲ. ಅವನನ್ನು ಏತಕ್ಕೆ ಸುಮ್ಮನೆ ಸೆರೆಯಲ್ಲಿಡಬೇಕು. ಧರ್ಮದೇವ! ನಿನಗೆ ಶುಭವಾಗಲು ಮತ್ತೊಂದುಸಾರಿ ಮಧ್ಯವನ್ನು ಕುಡಿದು ಆನಂದ ಪಡುವೆನು” ಎಂದು ಹೇಳುತ್ತ ತಿರಿಗಿ ಪಾತ್ರೆಯನ್ನು ತೆಗೆದು ಬಾಯೊಳಿಟ್ಟು ಕುಡಿದನು.

ಕದರ್ಧಕನ ದೃಷ್ಟಿಯು ಮಂಕಾದುದನ್ನು ಕಂಡು ದುರ್ಮತಿಯು ಇವನಿಗೆ ಪೂರಾ ಅವಮಾನ ಏರಿತೆಂದು ತಿಳಿದು, ವಿಷಯಲಂಪಟ, ಧರ್ಮದೇವನನ್ನು ಕೊಲ್ಲುವ ಅವಶ್ಯಕವಿಲ್ಲ. ನಿನಗೆ ಗೊತ್ತಾಯಿತೋ?” ಎಂದನು.

“ಕಾರ್ಯಸಾಧನೆಗೆ ಬೇರೆ ಯಾವುದಾದರೂ ಉಪಾಯವಿದ್ದರೆ ಅವನನ್ನು ಕೊಲ್ಲಬೇಕಾದುದಿಲ್ಲ.”

“ಹುಡುಕಿದರೆ ಉಪಾಯವು ಸಿಕ್ಕದಿರದು. ಈ ಕೆಲಸಕ್ಕೂ ನನಗೂ ಏನು ಸಂಬಂಧ? ನಾನು ಏಕೆ ಇದಕ್ಕೆ ಕೈಹಾಕಲಿ?”

“ಈ ಕಾರ್ಯದಲ್ಲಿ ನಿನಗೇನು ಸಂಬಂಧವೋ ನಾನರಿಯೆ; ಆದರೆ ಧರ್ಮದೇವನನ್ನು ನೀನು ಬಲುಮಟ್ಟಿಗೆ ದ್ವೇಷಿಸುವಂತೆ ತೋರುತ್ತಿದೆ.”

“ಹೇಗೆ?”

“ಹೆಗೆಗಳು ಹೆಗೆಗಳ ಮನಸ್ಸನ್ನರಿಯುವುದು ಸುಲಭ. ನಾನು ಧರ್ಮದೇವನನ್ನು ದ್ವೇಷಿಸುತ್ತೇನೆ. ಅವನಲ್ಲಿ ನಿನಗೆ ದ್ವೇಷವಿರುವುದೆಂಬುದು ನನಗೆ ಚೆನ್ನಾಗಿ ಕಂಡುಬರುವುದು.”

“ಅವನ ವಿಷಯದಲ್ಲಿ ನಿನ್ನಾಣೆ ನನಗೆ ದ್ವೇಷವಿಲ್ಲ. ನಿನ್ನ ಸಂಕಟವನ್ನು ಕಂಡು ನಿನಗೆ ಸಹಾಯಮಾಡಲು ಪ್ರಯತ್ನಮಾಡಿದೆ. ನೀನು ಅನ್ಯಥಾ ಭಾವಿಸುವುದಾದರೆ, ಇಗೋ ನಾನು ಹೊರಟೆ” ಎಂದಿದ್ದನು.

“ನಿಲ್ಲು ನಿಲ್ಲು. ನಿನ್ನ ಹೆಗೆಗೆ ಕಾರಣವಾವುದಾದರೂ ಆಗಲಿ; ನಾನೇನೋ ಅವನನ್ನು ಪೂರ್ಣವಾಗಿ ದ್ವೇಷಿಸುತ್ತೇನೆ. ನೀನು ಮಾರ್ಗವನ್ನು ತೋರಿಸಿದರೆ ನಾನು ಕೆಲಸವನ್ನು ಮಾಡಿ ಪ್ರಾಪ್ತಿಸುವೆನು.”

ಅಮಲೇರಿ ಮೇಜಿನ ಮೇಲೆ ತಲೆಹಾಕಿದ್ದ ಕರ್ಮಕನು ಸ್ವಲ್ಪ ತಲೆಯನ್ನೆತ್ತಿ “ಧರ್ಮದೇವನ ಮರಣವನ್ನು ಬಯಸುವವರಾರು? ಅವನು ನನಗೆ ಆಪ್ತನು” ಎಂದನು.

“ಅವನನ್ನು ಕೊಲ್ಲಬೇಕೆಂದವರಾರು? ಇದು ಹಾಸ್ಯದ ಮಾತು. ಅವನ ಸ್ವಾಸ್ಥ್ಯಕ್ಕೆ ನಾವೆಲ್ಲರೂ ವಾನಮಾಡಿ ಸಂತೋಷವಾಗಿರೋಣ.” ದುರ್ಮತಿಯು ಕರ್ಮಕನಿಗೆ ಮತ್ತಷ್ಟು ಮದ್ಯವನ್ನು ತರಿಸಿ ಕುಡಿಸಿದನು.

“ನೀನು ಇನ್ನೂ ಅವ ಉಪಾಯವನ್ನೂ ಹೇಳಲಿಲ್ಲವಲ್ಲ” ಎಂದು ವಿಷಯಲಂಪಟನು ದುರ್ಮತಿಯನ್ನು ಕೇಳಿದನು.

“ನಿನಗಾವುದೂ ತೋಚುವುದಿಲ್ಲವೋ?”

“ಇಲ್ಲ. ನೀನು ಉಪಾಯವನ್ನು ಹೇಳುವುದಾಗಿ ಒಪ್ಪಿಕೊಂಡೆಯಲ್ಲವೆ?”

“ಅಹುದು. ಅನ್ಯದೇಶದವರಿಗಿಂತ ಈ ದೇಶೀಯರೇ ಬುದ್ಧಿವಂತರು. ಅವರು ಯೋಚನೆಮಾಡುತ್ತಿರುವಾಗಲೇ, ಇವರು ಕೆಲಸವನ್ನು ಮಾಡಿಬಿಡುವರು. ನನ್ನ ಆಯುಧಗಳು ಕಡ್ಡಿ, ಮಸಿ, ಕಾಗದ. ಅವುಗಳನ್ನು ಬೇಗ ತರಿಸು.”

ಕೂಡಲೇ ವಿಷಯಲಂಪಟನು “ಕಾಗದ, ಮಸಿ, ಕಡ್ಡಿಗಳನ್ನು ತೆಗೆದು ಕೊಂಡುಬಾ” ಎಂದು ಸತ್ರದ ಆಳಿಗೆ ಹೇಳಿದನು.

ಆಗ, ತಲೆಯತ್ತದೆ ಬಿದ್ದಿದ್ದರೂ ಸ್ವಲ್ಪ ಜ್ಞಾನವಿದ್ದುದರಿಂದ ಕರ್ಮಕನು “ಮನುಷ್ಯರು ದುಷ್ಕರ್ಮಗಳನ್ನು ಮಾಡುವ ಪ್ರಯತ್ನಪಟ್ಟರೆ ಎಷ್ಟು ಮನೆಗಳನ್ನು

ತಾನೆ ಹಾಳುಮಾಡಲಾರರು ? ಕತ್ತಿ, ಕರಾರಿ, ಈಟಿಗಳಿಗಿಂತಲೂ ಕಾಗದ, ಕಡ್ಡಿ, ಮುಸಿಗಳು ಭಯಂಕರವಾದವು” ಎಂದನು.

ಅದನ್ನು ಕೇಳಿ ದುರ್ಮತಿಯು “ಇವನಿಗೆ ಅಮಲು ಇನ್ನೂ ಚನ್ನಾಗಿ ಏರಿಲ್ಲ; ಮತ್ತಷ್ಟು ಮದ್ಯವನ್ನು ಕುಡಿಸು” ಎಂದು ವಿಷಯಲಂಪಟನಿಗೆ ಹೇಳಲು, ಅವನು ಹಾಗೆಯೇ ಮಾಡಿದನು. ಆಗ ದುರ್ಮತಿಯು ‘ಇನ್ನೂ ನಾವು ನಮ್ಮ ಕೆಲಸವನ್ನು ನಿರಾಂತಕವಾಗಿ ಮಾಡಬಹುದು. ವಿಷಯಲಂಪಟನೇ ಕೇಳು. ಧರ್ಮದೇವನು ಏಲಾದ್ವೀಪಕ್ಕೆ ಹೋಗಿ ಅಲ್ಲಿರುವ ಚಕ್ರವರ್ತಿಗೆ ಇಲ್ಲಿಯ ರಾಜತಂತ್ರದ ವರ್ತಮಾನಗಳನ್ನು ತಿಳಿಸಿ, ಇಲ್ಲಿರುವ ಚಕ್ರವರ್ತಿಯ ಪಕ್ಷದವನೊಬ್ಬನಿಗೆ ಚಕ್ರವರ್ತಿಯಿಂದ ಒಂದು ಲೇಖನವನ್ನು ತಂದಿರುವನು. ಇದು ರಾಜದ್ರೋಹಕಾರ್ಯ. ಇದನ್ನು ಸರ್ಕಾರಕ್ಕೆ ತಿಳಿಸಿದರೆ ಅವನನ್ನು ಯಾವಜ್ಜೀವವೂ ಸೆರೆಯಿಲ್ಲೆಡುವರು. ಸರ್ಕಾರಕ್ಕೆ ಇದನ್ನು ತಿಳಿಸುವಾರು?’

“ಯಾವಜ್ಜೀವವೂ ಇಡುವರೇ? ಹಾಗಾದರೆ ನಾನೇ ಅದನ್ನು ಸರ್ಕಾರಕ್ಕೆ ತಿಳಿಸುತ್ತೇನೆ.”

“ಅದು ಪ್ರಯೋಜನವಿಲ್ಲ. ನೀನು ತಿಳಿಸಿದೆಯಾದರೆ ನಿನ್ನನ್ನೂ ಅವನನ್ನೂ ಎದುರಿಗೆ ಸಿಲ್ಲಿಸಿ ವಿಚಾರಣೆಮಾಡುವರು. ಅವನ ಮೇಲೆ ಅವರಾಧವನ್ನು ಹೊರಿಸುವುದಕ್ಕೆ ಸಾಕಾದಷ್ಟು ಸಾಮಗ್ರಿಗಳಿದ್ದರೂ, ನ್ಯಾಯಾಧಿಪನೇನು ಮಾಡುವನೋ? ಒಂದುವೇಳೆ ಧರ್ಮದೇವನನ್ನು ಬಿಟ್ಟುಬಿಟ್ಟರೂ ಅಥವಾ ಅವನು ಶೀಘ್ರವಾಗಿಯೇ ಸೆರೆಯನ್ನು ಬಿಟ್ಟುಬಂದರೂ ನಿನ್ನನ್ನು ಹತಮಾಡದೇ ಬಿಡನು.”

“ಆಗ ನನ್ನ ಕರಾರಿ ಇರುವುದಷ್ಟೆ.”

“ಲಲಿತಾಂಗಿಯು ಆಮೇಲೆ ನಿನ್ನನ್ನು ಪ್ರೀತಿಸುವಳೋ?”

“ನಿಜ. ಅದನ್ನು ಮರೆತೆ.”

“ಅದಕ್ಕೆ ತಕ್ಕ ಉಪಾಯವು ಇದೇ.” ದುರ್ಮತಿಯು ತನ್ನ ಎಡಗೈಯಲ್ಲಿ ಲೇಖನಿಯನ್ನು ಹಿಡಿದು ತನ್ನ ಅಕ್ಷರಗಳನ್ನು ಮರೆಸಿ ಹೀಗೆ ಬರೆದನು :—

“ಮಹಾಸ್ವಾಮಿಯವರ ವಕೀಲರ ಸಮಕ್ಷಮಕ್ಕೆ—

ಸರ್ವಾರದ ಅಭಿಮಾನಿಯಾದವನೊಬ್ಬನು ವಿನಯಪೂರ್ವಕವಾಗಿ ತಿಳಿಯ ಪಡಿಸುವುದೇನೆಂದರೆ - ಈದಿನ ರೇವಿಗೆ ಬಂದ ಜಯಲಕ್ಷ್ಮಿಯೆಂಬ ನಾವೆಯಲ್ಲಿ ನೌಕಾಧಿಪತಿಯ ಸಹಾಯಕನಾದ ಧರ್ಮದೇವನೆಂಬುವನು ಏಲಾದ್ವೀಪಕ್ಕೆ ಹೋಗಿ ಅಲ್ಲಿಯ ರಾಕ್ಷಸನಿಗೆ ಒಂದು ಲೇಖನವನ್ನು ಕೊಟ್ಟು, ಮಲಯ ಪುರದಲ್ಲಿರುವ ಆ ರಾಕ್ಷಸನ ಗೂಢಚಾರನೊಬ್ಬನಿಗೆ ಮತ್ತೊಂದು ಲೇಖನವನ್ನು ತಂದಿರುವನು. ಈ ಲೇಖನವು ಅವನಲ್ಲೆಯೋ, ಅವನ ಮನೆಯಲ್ಲಿಯೋ, ಅಥವಾ ನಾವೆಯಲ್ಲಿಯೋ ಇರುವುದು. ಆ ಧರ್ಮದೇವನನ್ನು ಸೆರೆಹಿಡಿದು ಹುಡುಕಿದರೆ ಲೇಖನವು ಸಿಕ್ಕುವುದು.”

ಈ ರೀತಿ ಬರೆದ ಪತ್ರಿಕೆಯನ್ನು ದುರ್ಮತಿಯು ವಿಷಯಲಂಪಟನಿಗೆ ಮೆಲ್ಲಗೆ ಓದಿ ಹೇಳಿ “ಹೀಗೆ ಬರೆದಿರುವುದು ಸರಿಯಲ್ಲವೇ? ಇದರಲ್ಲಿ ಆರೂ ಸಿಕ್ಕಿಬೀಳುವುದಿಲ್ಲ. ಇದನ್ನು ಈ ರೀತಿಯಾಗಿ ಮಡಿಸಿ ಹೀಗೆ ಮೇಲು ವಿಲಾಸವನ್ನು ಬರೆದು ಟವಾಲಿನಲ್ಲಿ ಹಾಕಿದರೆ ಮುಂದೆ ಆದರ ಕೆಲಸವನ್ನು ಅದೇ ಮಾಡಿಕೊಳ್ಳುವುದು” ಎಂದು ಆ ಕಾಗದವನ್ನು ಕ್ರಮವಾಗಿ ಮಡಿಸಿ ವಕೀಲನ ಹೆಸರಿಗೆ ವಿಲಾಸವನ್ನು ಬರೆದು ವಿಷಯಲಂಪಟನ ಕೈಯಲ್ಲಿ ಕೊಟ್ಟನು.

ಕದರ್ಥಕನು ಸ್ವಲ್ಪ ತಲೆಯನ್ನೆತ್ತಿ “ನಿರವರಾಧಿಯಾದ ಧರ್ಮದೇವನ ವಿಷಯದಲ್ಲಿ ನೀವು ಹೀಗೆ ಮಾಡುವುದು ಸರಿಯೇ?” ಎಂದನು. ಅದನ್ನು ಕೇಳಿ ದುರ್ಮತಿಯು ಸ್ವಲ್ಪ ಭಯಪಟ್ಟು ಧರ್ಮದೇವನ ವಿಷಯದಲ್ಲಿ ಆರು ಏನು ಮಾಡಿದರು? ಇಗೋ ನೋಡು ಹಾಸ್ಯಕ್ಕಾಗಿ ಬರೆದ ಲೇಖನವನ್ನು ಮುದುಡಿ ಬಿಸುಡುವೆನು ಎಂದು ವಿಷಯಲಂಪಟನ ಕೈಯಿಂದ ಆ ಲೇಖನವನ್ನು ಕಿತ್ತುಕೊಂಡು ಉಂಡೆಮಾಡಿ ಬಿಸುಟನು. ಆಗ ಕದರ್ಥಕನು “ಅದು ಸರಿ. ನನ್ನ ಆಪ್ತನಾದ ಧರ್ಮದೇವನಿಗೆ ನೀವು ಕೆಡುಕುಮಾಡುವುದು ಸರಿಯಲ್ಲ” ಎಂದನು.

ಬಳಿಕ ದುರ್ಮತಿಯು “ಊರಿಗೆ ಹೋಗೋಣ ಬಾ” ಎಂದು ಕದರ್ಥಕ ನನ್ನು ಕರೆಯಲು ಅವನು ಅಲುಗಾಡುತ್ತ ಎದ್ದು ನಿಂತು, ವಿಷಯಲಂಪಟನನ್ನು ನೋಡಿ” ನೀನು ಪಟ್ಟಣಕ್ಕೆ ಬರುವುದಿಲ್ಲವೋ?” ಎಂದು ಕೇಳಲು, ಅವನು “ನಾನು ಊರಿಗೆ ಬರುವುದಿಲ್ಲ. ವಾಳೆಯಕ್ಕೆ ಹೋಗುತ್ತೇನೆ” ಎಂದು ಹೇಳಿ ಅಲ್ಲಿಯೇ ಕುಳಿತಿದ್ದನು.

ದುರ್ಮತಿಯೂ ಕದರ್ಭಕನೂ ಪಟ್ಟಣದ ಹಾದಿಯನ್ನು ಹಿಡಿದು ಹೊರಟರು. ಅವರು ಸ್ವಲ್ಪ ದೂರ ಹೋದ ಮೇಲೆ ವಿಷಯಲಂಪಟನು ನೆಲದ ಮೇಲೆ ಮುದುಡಿ ಬಿಸುಟಿದ್ದ ಆ ಲೇಖನವನ್ನು ತಿಳಿದು ಪೂರ್ವದಂತೆಯೇ ಮಡಿಸಿ ಸರಿಮಾಡಿ ಅದನ್ನು ತನ್ನ ಕವಚದಲ್ಲಿ ಸೇರಿಸಿ ಮತ್ತೊಂದು ಮಾರ್ಗವಾಗಿ ಪಟ್ಟಣದ ಕಡೆಗೆ ಓಡಿ ಹೋಗುತ್ತಲಿದ್ದನು. ದುರ್ಮತಿಯು ಇದನ್ನೆಲ್ಲಾ ಚೆನ್ನಾಗಿ ನೋಡುತ್ತಲಿದ್ದನು. ಆದರೆ ಕದರ್ಭಕನು ದುರ್ಮತಿಯನ್ನು ನೋಡಿ “ಅವನು ಪಾಳೆಯಕ್ಕೆ ಹೋಗುತ್ತೇನೆಂದು ನನ್ನೊಂದಿಗೆ ಸುಳ್ಳು ಹೇಳಿ ಈಗ ಊರಿಗೆ ಹೋಗುತ್ತಾನೆ ನೋಡು” ಎಂದನು.

“ನಿನಗೆ ಕಣ್ಣು ಸರಿಯಾಗಿ ಕಾಣುವುದಿಲ್ಲ. ಅವನು ಪಾಳೆಯದ ಕಡೆಗೇಗ ಓಡಿ ಹೋದನು.”

“ಹಾಗೋ? ಮಧ್ಯವು ಜ್ಞಾನವನ್ನು ತಲೆಕೆಳಗುಮಾಡುತ್ತದೆ.”

“ಅಹುದು;” ಎಂದು ದುರ್ಮತಿಯು ಹೇಳುತ್ತಾ “ಆ ಲೇಖನವು ನನ್ನ ಇಷ್ಟದಂತೆ ವಕೀಲನನ್ನು ಸೇರುವುದು. ಧರ್ಮದೇವ! ನೀನು ಜಯಲಕ್ಷ್ಮಿಯ ಅಧಿವತಿಯಾಗುವುದು ಹೇಗೋ ನೋಡೋಣ” ಎಂದು ತನ್ನಲ್ಲಿ ತಾನೇ ಹೇಳಿ ಕೊಳ್ಳುತ್ತ ಮಾಡಿದ ಕೆಲಸದಲ್ಲಿ ತೃಪ್ತನಾಗಿ ಊರನ್ನು ಪ್ರವೇಶಿಸಿದನು.

ಐದನೆಯ ಅಧ್ಯಾಯ

ಮದುವೆಯ ಔತಣ

ಮಲಯದೇಶದಲ್ಲಿ ಮದುವೆಗೆ ಮೊದಲು ಔತಣವನ್ನು ಮಾಡಿಸುವ ಸದ್ಧತಿ. ಧರ್ಮದೇವನ ಮದುವೆಯೂಟವು ಮರುದಿನ ಪ್ರಾತಃಕಾಲ ಹತ್ತು ಗಂಟೆಗೆ ಆಗಬೇಕೆಂದು ಏರ್ಪಾಡಾಗಿದ್ದಿತು. ಭುಜಂಗಭೂಷಣನಿಗೆ ಒಬ್ಬನೇ ಮಗನಾದುದರಿಂದ ಇವನ ಮದುವೆಯನ್ನು ಸಾಲಮಾಡಿಯಾದರೂ ಸಂಭ್ರಮವಾಗಿ ನಡೆಸಬೇಕೆಂಬ ಕುತೂಹಲವಿದ್ದಿತು. ಅದಕ್ಕಾಗಿ ಅವನು ಹಿಂದೆ ನಾವು ವಿವರಿಸಿದ್ದ ಸತ್ರದ ವಿಸ್ತಾರವಾದ ಮಾಳಿಗೆಯಲ್ಲಿ ಊಟಕ್ಕೆ ಸ್ಥಳವನ್ನು ಮಾಡಿದ್ದನು. ಗೊತ್ತಾದ ಕಾಲಕ್ಕೆ ಮೊದಲೇ ಅಲ್ಲಿಗೆ ಅನೇಕರು ಅತಿಥಿಗಳು

ಬಂದು ಸೇರಿದ್ದರು. ಜಯಲಕ್ಷ್ಮಿಯ ಅಧಿಕಾರಿಗಳೂ, ನಾವಿಕರೂ, ಸೈನಿಕರೂ ಬಂದು ಸೇರಿದರು. ಧರ್ಮದೇವನಿಗೆ ಮರಾಠೆ ಮಾಡಲೋಸುಗ ಧನ ಕೋಟಿಯೂ ಅಲ್ಲಿಗೆ ಬರುತ್ತಾನೆಂದು ವರ್ತಮಾನವಿದ್ದಿತು; ಆದರೆ ಆ ವರ್ತಮಾನವು ನಿಶ್ಚಯವೆಂದು ತಿಳಿದಿರಲಿಲ್ಲವಾದುದರಿಂದ ಅವನು ಊಟಕ್ಕೆ ಬರುವನೋ ಇಲ್ಲವೋ ಎಂದು ಜನರು ಒಬ್ಬರನ್ನೊಬ್ಬರು ಕೇಳುತ್ತಲಿರುವ ಸಮಯಕ್ಕೆ ಸರಿಯಾಗಿ ದುರ್ಮತಿಯೂ ಕದರ್ಭಕನೂ ಬಂದು ಧನಕೋಟಿಯು ಬರುವುದಾಗಿ ಹೇಳಿದನೆಂದು ತಿಳುಹಿದರು. ಅಲ್ಲಿದ್ದವರೆಲ್ಲರೂ ಧರ್ಮದೇವನಲ್ಲಿ ವಿಶ್ವಾಸವುಳ್ಳವರಾಗಿದ್ದುದರಿಂದ, ಈ ವರ್ತಮಾನವನ್ನು ಕೇಳುತ್ತಲೇ ಧನಕೋಟಿಯ ಆಗಮನವು ಧರ್ಮದೇವನ ನೌಕಾಧಿಪತ್ಯಕ್ಕೆ ಸೂಚನೆಯೆಂದು ಸಂತೋಷಪಡುತ್ತಲಿದ್ದರು. ಆ ವೇಳೆಗೆ ಧನಕೋಟಿಯೂ ಅಲ್ಲಿಗೆ ಬಂದನು. ಹಡಗಿನ ಅಧಿಕಾರಿಗಳೆಲ್ಲರೂ ತಮ್ಮ ಇಷ್ಟದಂತೆ ಧರ್ಮದೇವನೇ ನೌಕಾಧಿಪ ನಾಗುವನೆಂದು ಚಪ್ಪಾಳೆಯನ್ನು ತಟ್ಟಿ ಕೋಲಾಹಲ ಧ್ವನಿಯನ್ನು ಮಾಡಿದರು.

ಧನಕೋಟಿಯು ಅಲ್ಲಿಗೆ ಬಂದೊಡನೆ, ಅವನ ಬಳಿಗೆ ವಧೂವರರನ್ನು ಕರೆತರುವುದಕ್ಕಾಗಿ ದುರ್ಮತಿಯೂ ಕದರ್ಭಕನೂ ಹೊರಟರು. ಇವರಿಬ್ಬರೂ ಹಂತವನ್ನಿಳಿದು ಸತ್ತದ ಬಾಗಿಲನ್ನು ಸೇರುತ್ತಲೇ, ವಧೂವರರೂ ಭುಜಂಗ ಭೂಷಣನೂ ಪರಿಜನರೊಡನೆ ಬರುತ್ತಲಿರುವುದನ್ನು ಕಂಡರು. ಇವರ ಹಿಂದೆ ವಿಷಯಲಂಪಟನು, ಲಲಿತಾಂಗಿಯು ಧರ್ಮದೇವನನ್ನು ಮದುವೆಯಾಗುವ ಳಲ್ಲಾ ಎಂಬ ಸಂಕಟದಿಂದ ಕೂಡಿ, ಆಗಾಗ್ಯೆ ಹಿಂದಿರುಗಿ ಯಾರನ್ನೋ ನಿರೀಕ್ಷಿಸುತ್ತ ತಾನು ಬಂದ ದಾರಿಯನ್ನು ನೋಡುತ್ತ ಬರುತ್ತಲಿದ್ದನು.

ಕದರ್ಭಕನಿಗೆ ಆವಾಗಲೂ ಊಟವೆಂದರೆ ಆಸೆ. ಆದರಲ್ಲಿ ಮದುವೆಯೂಟವೆಂದರೆ ಕೇಳಬೇಕೇ! ಇವನು ಮದುವೆಯೂಟಕ್ಕೆ ಆನುಕೂಲಪಡಿಸಿ ಕೊಳ್ಳುವುದಕ್ಕಾಗಿ ಭುಜಂಗಭೂಷಣನ ಸಮೀಪವನ್ನು ಸೇರಿ ಇಚ್ಛಕವಾಡ ತೊಡಗಿದನು. ಭುಜಂಗಭೂಷಣನೂ ವಧೂವರರೂ ಆನಂದವೆಂಬ ಸಮುದ್ರ ದಲ್ಲಿ ಮುಳುಗಿದ್ದರು. ಅಲ್ಲಿ ಸೇರಿದ್ದ ಮಿಕ್ಕವರು ಊಟಮಾಡಲು ಆತುರ ರಾಗಿದ್ದರು. ವಿಷಯಲಂಪಟನ ಮುಖದಲ್ಲಿ ತೋರುತ್ತಲಿದ್ದ ಭಯವೂ ಸಂಕಟವೂ ಅವನ ಮುಖವನ್ನು ದೃಷ್ಟಿಸಿ ನೋಡುತ್ತಲಿದ್ದ ದುರ್ಮತಿಗೆ ವಿನಾ ಮತ್ತಾರಿಗೂ ಗೊತ್ತಾಗಲಿಲ್ಲ.

ವಧೂವರರಿಬ್ಬರೂ ಸತ್ತದ ಬಾಗಿಲಿಗೆ ಬರಲು, ಧನಕೋಟಿಯು ಅವರನ್ನು ಮಾಳಿಗೆಗೆ ಕರೆದುಕೊಂಡು ಹೋಗಲೋಸುಗ ಇದಿರುಗೊಂಡು ಬಂದನು. ವಧೂವರರು ಮರ್ಯಾದೆಯೊಡನೆ ಅವನಿಗೆ ನಮಸ್ಕಾರಮಾಡಿ ಅವನನ್ನು ಮುಂದಿಟ್ಟುಕೊಂಡು ಮಾಳಿಗೆಯನ್ನು ನೇರಿದರು. ಇವರನ್ನು ಹಿಂಬಾಲಿಸಿ ಎಲ್ಲರೂ ಹೋದರು. ಆಗ ಭುಜಂಗಭೂಷಣನು ಅವರವರ ಯೋಗ್ಯತೆಗೆ ತಕ್ಕ ಸ್ಥಾನಗಳಲ್ಲಿ ಎಲ್ಲರನ್ನೂ ಕುಳ್ಳಿರಿಸಿ, ಎಲೆಗಳನ್ನು ಹಾಕಿ ಬಡಿಸುವಂತೆ ವರಿಚಾರಕರಿಗೆ ಅಪ್ಪಣೆಯನ್ನು ಮಾಡಿದನು. ಬಡಿಸಿದ ಕೂಡಲೆ ಭೋಜನವು ಪ್ರಾರಂಭವಾಯಿತು.

ಊಟವು ಆಗುತ್ತ ಆಗುತ್ತ ಜನಗಳ ಸಂತೋಷವು ಹೆಚ್ಚಾಗುತ್ತಲಿದ್ದಿತು ಆಗ ಭುಜಂಗಭೂಷಣನು “ ಈ ದಿವಸ ಇಲ್ಲಿ ಇಷ್ಟು ಜನಗಳು ಸೇರಿ ಈ ಶುಭ ಪ್ರಸ್ತವನ್ನು ನಡೆಸುವೆವೆಂದು ಯಾರಿಗಾದರೂ ತಿಳಿದಿದ್ದಿತೇ? ದೈವ ಕೃಪೆ ” ಎಂದನು.

ಅದನ್ನು ಹೇಳುತ್ತಲೆ ಕದರ್ಧಕನು “ ಮದುವೆಯಾಗುವುದಕ್ಕೆ ಮೊದಲೇ ಅದು ಸುಖಕರವೆಂದು ಭಾವಿಸಲು ಆಗುವುದಿಲ್ಲ ” ಎಂದು ಹೇಳಿ, ಧರ್ಮದೇವನ ಮುಖವನ್ನು ನೋಡಲು. ಅವನು “ ಕದರ್ಧಕನ ಅಭಿಪ್ರಾಯ ನನಗೆ ಗೊತ್ತಾಗಲಿಲ್ಲ. ಈಗ ನನ್ನ ಅನಂದವು ಅಪರಿಮಿತವಾಗಿರುವುದರಿಂದ ಸುಖವಾವುದೋ ದುಃಖವಾವುದೋ ಹೇಳಲಾಗುವುದಿಲ್ಲ; ಆದರೆ, ಕೆಲವು ವೇಳೆಗಳಲ್ಲಿ ಸಂತೋಷವು ಕೂಡ ದುಃಖದಂತೆ ಮನುಷ್ಯನನ್ನು ಪೀಡಿಸುವುದು ” ಎಂದನು..

ಆಗ ದುರ್ಮತಿಯು ಧರ್ಮದೇವನನ್ನು ನೋಡಿ, “ಅಯ್ಯಾ! ನೀನು ಈಗ ಆಡಿದ ಮಾತಿನಿಂದ ಯಾವುದೋ ಒಂದು ಅಶುಭವು ಸನ್ನಿಹಿತವಾಗಿ ನೀನು ಭಯಪಡುವಂತೆ ತೋರುತ್ತಿದೆ. ಅಂಥಾ ಸಂದರ್ಭವಾವುದೂ ಇಲ್ಲವಲ್ಲಾ? ” ಎಂದುದಕ್ಕೆ ಧರ್ಮದೇವನು “ನನಗೇನೋ ಆ ಭಯವುಂಟು. ಲೋಕದಲ್ಲಿ ಸುಖದುಃಖಗಳು ಕಲತೇ ಇರುವುವು. ದುಃಖಮಿಶ್ರವಾಗದ ಸುಖವು ಮನುಷ್ಯನಿಗೆ ಸಿಕ್ಕದು. ಈ ಸುಂದರಿಯಾದ ಲಲಿತಾಂಗಿಯು ನನ್ನ ಪತ್ನಿಯಾಗುವ ಭಾಗ್ಯವು ಎಲ್ಲಿ ತಪ್ಪಿಹೋಗುವುದೋ ಎಂದು ಭಯಪಡುತ್ತಲಿದ್ದೇನೆ ” ಎಂದು ಹೇಳಿದನು.

ಧರ್ಮದೇವನಾಡಿದ ಮಾತನ್ನು ಕೇಳಿ ಕದರ್ಥಕನು, “ಏನಯ್ಯಾ, ಧರ್ಮ ದೇವ! ಲಲಿತಾಂಗಿಯು ಇನ್ನೂ ನಿನ್ನ ಪತ್ನಿಯಾಗಲಿಲ್ಲ; ಆಗಲೇ ‘ಪತ್ನಿ’ ಎಂದು ಹೇಳುತ್ತಲಿದ್ದೀಯೆ? ಅವಳನ್ನು ನೋಡಿ ‘ಪತ್ನಿ’ ಎಂದು ಕೂಗು, ಎಷ್ಟು ಸಿಟ್ಟು ಬರುವುದು” ಎಂದು ಹಾಸ್ಯವಾಡಲು, ಲಲಿತಾಂಗಿಯು ನಸು ನಗುತ್ತ ನಾಚಿಕೆಯಿಂದ ತಲೆಯನ್ನು ತಗ್ಗಿಸಿಕೊಂಡಳು.

ಈ ಮಾತುಗಳನ್ನು ಕೇಳುತ್ತಲಿದ್ದ ವಿಷಯಲಂಪಟನ ಮುಖದಿಂದ ಬೆವರು ಸುರಿಯುವುದಕ್ಕೆ ಆರಂಭವಾಯಿತು.

“ಅಯ್ಯಾ! ಕದರ್ಥಕನೇ! ನೀನು ಕೇಳುವುದು ಸರಿ, ಲಲಿತಾಂಗಿಯು ಇನ್ನೂ ನನ್ನ ಪತ್ನಿಯಾಗಿಲ್ಲ; ಇನ್ನೊಂದು ಘಂಟೆಯೊಳಗೆ ವಿವಾಹವು ನಡೆಯುವುದು” ಎಂದು ಧರ್ಮದೇವನು ಹೇಳಲು, ದುರ್ಮತಿಯು ಮುಖವು ಬೆಳ್ಳಗಾಯಿತು; ವಿಷಯಲಂಪಟನಿಗೆ ಹೊಟ್ಟೆಯಲ್ಲಿ ಕೆಂಡವನ್ನು ಸುರಿದಂತಾಯಿತು. ಇಬ್ಬರೂ ಒಬ್ಬರ ಮುಖವನ್ನೊಬ್ಬರು ನೋಡಿ ನರಳಿದರು.

ಕದರ್ಥಕನು ಧರ್ಮದೇವನನ್ನು ನೋಡಿ “ನಮಗೆ ಈ ಊಟವಲ್ಲದೆ ಮದುವೆಯೂಟ ಬೇರೆ ಸಿಕ್ಕುವುದೆಂದು ಯೋಚಿಸಿಕೊಂಡಿದ್ದೆವು; ನೀನು ಇದನ್ನೇ ಮದುವೆಯೂಟವನ್ನಾಗಿ ಮಾಡುವಂತೆ ತೋರುತಲಿದೆ” ಎಂದನು.

“ನಾನು ಹಾಗೇನೂ ಅನ್ಯಾಯ ಮಾಡುವುದಿಲ್ಲ; ಮದುವೆಯಾದ ಕೂಡಲೆ ಒಂದು ವಾರ ಅಮರವುರಕ್ಕೆ ಹೋಗಿ ಬಂದು, ಬಳಿಕ ಮದುವೆಯೂಟಕ್ಕೆ ಏರ್ಪಾಡು ಮಾಡುವೆನು,” ಎಂದ ಧರ್ಮದೇವನ ಮಾತುಕೇಳಿ ಅಲ್ಲಿ ಸೇರಿದ್ದವರೆಲ್ಲರೂ ಸಂತೋಷಪಟ್ಟರು.

ಕದರ್ಥಕನ ಸಂತೋಷವು ಎಲ್ಲರ ಸಂತೋಷಕ್ಕಿಂತ ಹೆಚ್ಚಾಗಿದ್ದಿತು. ಆಗ ದುರ್ಮತಿಯು ಸಮಾಪಕ್ಕೆ ಬರಲು, ಅವನನ್ನು ನೋಡಿ, “ಅಯ್ಯಾ ದುರ್ಮತಿ! ಧರ್ಮದೇವನು ಬಹಳ ಒಳ್ಳೆಯವನು, ಧಾರಾಳಿ, ಲಲಿತಾಂಗಿಗೆ ತಕ್ಕ ವರನು. ಹೀಗಿರಲು ನೀವು ಅವನ ವಿಷಯದಲ್ಲಿ ನೆನ್ನೆಯ ದಿನ ಮಾಡಿದ ಕೃತ್ರಿಮವು ಸರಿಯೇ?” ಎನ್ನಲು, ದುರ್ಮತಿಯು “ಅಯ್ಯಾ ಕದರ್ಥಕ! ಆದು ದುರಾಲೋಚನೆಯಿಂದ ಮಾಡಿದುದಲ್ಲ. ವಿಷಯಲಂಪಟನು ನೆನ್ನೆಯದಿನ ನನ್ನೊಡನೆ ಇದ್ದುದನ್ನು ನೋಡಿ ಅವನು ಧರ್ಮದೇವನಿಗೇನು ತೊಂದರೆ ಮಾಡುವನೋ ಎಂಬ ಭಯವಿದ್ದಿತು; ಅದಕ್ಕೋಸ್ಕರ

ನಾನು ಅವನೊಡನೆ ಆ ರೀತಿಯಾಗಿ ವಿನೋದವಾದ ಮಾತುಗಳನ್ನು ಆಡಿದೆನು. ನಾನು ಅವನಿಗೆ ಹಾಗೆ ಹೇಳಿದುದರಿಂದಲೇ ವಿಷಯಲಂಪಟನು ತನ್ನ ಮನಃಕ್ಲೇಶವನ್ನು ತಾಳಿ ಈ ಮದುವೆಯ ಊಟಕ್ಕೆ ಬರುವಂತಾದನು”, ಎಂದನು.

ಕದರ್ಥಕನಿಗೆ ಈ ಮಾತುಗಳಲ್ಲಿ ಪೂರಾ ನಂಬುಗೆಯು ಹುಟ್ಟಿದೆ, ವಿಷಯಲಂಪಟನ ಮುಖವನ್ನೇ ನೋಡುತ್ತಲಿದ್ದನು. ಈ ವೇಳೆಗೆ ಭೋಜನವು ಮುಗಿಯಿತು.

ಬಳಿಕ ಭುಜಂಗಭೂಷಣನು ಎದ್ದು “ಲಗ್ನ ಕಾಲವು ಸಮಾಪಿಸಿತು; ಎಲ್ಲರೂ ಮದುವೆ ಮಂಟಪಕ್ಕೆ ಬಿಜಯಮಾಡಬೇಕು” ಎಂದು ಪ್ರಾರ್ಥಿಸಿದ ಒಡನೆಯೇ ಎಲ್ಲರೂ ಹೊರಡಲು ಯತ್ನಿಸಿದರು.

ಇಷ್ಟರಲ್ಲಿ ಮಾಳಿಗೆಯ ಒಂದು ದೊಡ್ಡ ಗವಾಕ್ಷದ ಬಳಿ ನಿಂತು ಪಟ್ಟಣದ ದಾರಿಯನ್ನೇ ನೋಡುತ್ತಲಿದ್ದ ವಿಷಯಲಂಪಟನು ಅದುರುರೋಗ ಬಂದವನಂತೆ ಕೈಕಾಲುಗಳನ್ನು ಬಡಿಯುತ್ತ ಹತ್ತಿರದಲ್ಲಿದ್ದ ಕುರ್ಚಿಯಮೇಲೆ ಧೊಪ್ಪೆಂದು ಬಿದ್ದನು. ಇದನ್ನು ದುರ್ಮತಿ ಮಾತ್ರ ನೋಡಿದನು. ಆ ಕ್ಷಣವೇ ಪೋಲೀಸಿನವರ ಕತ್ತಿಗಳ ಖಣಿಖಣಿ ಶಬ್ದವೂ ಹಂತಗಳನ್ನು ಹತ್ತುತಲಿರುವ ಹೆಜ್ಜೆಗಳ ಶಬ್ದವೂ ದುರ್ಮತಿಯ ಕಿವಿಗೆ ಬಿದ್ದವು; ಒಡನೆಯೇ ಅವನು ಇದನ್ನು ಕೇಳಿದುದರಿಂದಲೇ ವಿಷಯಲಂಪಟನು ಈ ರೀತಿ ಅಂಗವಿಕಾರಗಳನ್ನು ಮಾಡಿ ಕುರ್ಚಿಯಮೇಲೆ ಬಿದ್ದನೆಂದು ತಿಳಿದನು.

ಪೋಲೀಸಿನವರ ಹೆಜ್ಜೆಯ ಸದ್ದೂ ಕತ್ತಿಗಳ ಖಣಿಖಣಿ ಧ್ವನಿಯೂ ಪ್ರತಿ ಕ್ಷಣದಲ್ಲಿಯೂ ಸಮಾಪಿಸುತ್ತಲಿದ್ದವು. ಕೊನೆಗೆ ಐದು ಜನ ಪೋಲೀಸಿನವರೊಡನೆ ಆ ಪಟ್ಟಣದ ನ್ಯಾಯಾಧ್ಯಕ್ಷನು ಒಳಗೆ ಬಂದು, “ಇಲ್ಲಿ ಧರ್ಮದೇವನೆಂಬುವನು ಯಾರು?” ಎಂದು ಕೇಳಲು, “ನಾನೇ” ಎಂದು ಧರ್ಮದೇವನು ಇದಿರಿಗೆ ಬಂದು ನಿಂತು, “ನನ್ನಿಂದ ಏನಾಗಬೇಕು?” ಎಂದು ಕೇಳಿದನು. ಅದಕ್ಕೆ ಆ ನ್ಯಾಯಾಧ್ಯಕ್ಷನು “ಆವುದೋ ಒಂದು ತಪ್ಪಿಗಾಗಿ ನಿನ್ನನ್ನು ಸೆರೆಗೆ ಹಿಡಿದುಕೊಂಡು ಬರುವಂತೆ ಸರ್ಕಾರದವರು ಅಪ್ಪಣೆಯನ್ನು ಮಾಡಿದ್ದಾರೆ” ಎಂದನು.

ಅದನ್ನು ಕೇಳಿ ಧನಕೋಟಿಯೂ ಧರ್ಮದೇವನೂ ಏಕಕಾಲದಲ್ಲಿಯೇ “ಆವ ತಪ್ಪು?” ಎಂದು ಕೇಳಲು, ನ್ಯಾಯಾಧ್ಯಕ್ಷನು “ನನಗೆ ಅದೇನೂ ತಿಳಿಯದು ; ವಿಚಾರಣೆಯ ಕಾಲದಲ್ಲಿ ನ್ಯಾಯಾಧಿಪತಿಯು ತಪ್ಪು ಇಂಥದೆಂಬುದನ್ನು ತಿಳಿಸುವನು” ಎಂದು ಹೇಳಿ ಧರ್ಮದೇವನನ್ನು ನೋಡಿ “ಹೊರಡು” ಎಂದನು.

ಆಗ ಭುಜಂಗಭೂಷಣನು “ಅಯ್ಯಾ ನ್ಯಾಯಾಧ್ಯಕ್ಷರೇ! ಮದುವೆಗೆ ಏರ್ಪಾಡು ಮಾಡಿಕೊಂಡು ಇನ್ನೊಂದು ಘಂಟೆಯೊಳಗೆ ಮದುವೆಯಾಗುತ್ತಿರುವ ನನ್ನ ಮಗನನ್ನು ಏತಕ್ಕೆ ಸೆರೆಹಿಡಿಯುವಿರಿ?” ಎಂದು ಕಣ್ಣೀರನ್ನು ಸುರಿಸುತ್ತ ಬಹುವಿಧವಾಗಿ ಗೋಳಾಡಲು, ಅವನಿತ ಕರುಣೆಯುಂಟಾಗಿ “ಅಯ್ಯಾ ವೃದ್ಧನೇ! ಸ್ವಲ್ಪ ಸಮಾಧಾನವನ್ನು ತಾಳು ; ನಿನ್ನ ಮಗನು ಹಡಗಿನ ಸರಕುಗಳ ಸಮಾಚಾರ ಅಥವಾ ಹಡಗಿನಲ್ಲಿದ್ದವರ ಆರೋಗ್ಯದ ವಿಷಯದಲ್ಲಿ ಆವುದನ್ನೋ ಸರ್ಕಾರಕ್ಕೆ ತಿಳಿಸಲು ಮರೆತಿರಬಹುದು ; ಅದನ್ನು ತಿಳಿಸಿದ ಕೂಡಲೆ ಅವನನ್ನು ಬಿಟ್ಟುಬಿಡುವರು. ನೀನು ಭಯಪಡಬೇಡ” ಎಂದನು.

ಈ ಮಾತನ್ನು ಕೇಳಿ ಧರ್ಮದೇವನು “ಸ್ವಾಮಿ! ನ್ಯಾಯಾಧ್ಯಕ್ಷರೇ ; ಸರ್ಕಾರಕ್ಕೆ ನಾನು ತಿಳಿಸಬೇಕಾದುದನ್ನೆಲ್ಲಾ ಮೊದಲೇ ತಿಳಿಸಿದ್ದೇನೆ ; ಆವುದನ್ನೂ ಬಿಡಲಿಲ್ಲ”.

“ನಿನ್ನ ತಪ್ಪು ನನಗೆ ತಿಳಿಯದು ಎಂದು ಮೊದಲೇ ಹೇಳಿದ್ದೆನು. ನಿನ್ನನ್ನು ಸೆರೆಹಿಡಿದು ನ್ಯಾಯಾಧಿಪತಿಯಲ್ಲಿ ಬಿಡುವುದು ಮಾತ್ರ ನನ್ನ ಕೆಲಸ”.

ಈ ಮಧ್ಯೆ ಕದರ್ಥಕನು ದುರ್ವೃತ್ತಿಯನ್ನು ನೋಡಿ “ಈ ಕಾರ್ಯದ ಅರ್ಥವೇನು?” ಎಂದು ಕೇಳಿದನು.

“ನಾನೇನ ಬಲ್ಲೆ? ನಿನ್ನ ಹಾಗೇ ನಾನೂ.”

“ನೀನೂ ವಿಷಯಲಂಪಟನೂ ಸೇರಿ ಮಾಡಿದ ಕೆಲಸದ ಫಲವಿದು ; ಇಂಥ ಕೆಟ್ಟ ಕೆಲಸಗಳನ್ನು ಮಾಡುವವರಿಗೆ ದೇವರು ಶಿಕ್ಷೆಯನ್ನು ಇಮ್ಮಡಿ ಮಾಡುವನು.”

“ನಾನೇನ ಮಾಡಿದೆ? ನಿನಗೆ ತಿಳಿದ ಹಾಗೆಯೇ ನಿನ್ನೆ ನಾನು ವಿನೋದಕ್ಕಾಗಿ ಬರೆದ ಕಾಗದವನ್ನು ಅಲ್ಲಿ ಹರಿದು ಬಿಸುಟೆನಲ್ಲಾ.”

“ ನೀನು ಕಾಗದವನ್ನು ಹರಿಯಲಿಲ್ಲ ; ಸುಮ್ಮನೆ ಮುದುಡಿ ಬಿಸುಟಿ.”

“ ಅಯ್ಯೋ ಹುಚ್ಚಪ್ಪ ! ಬಾಯಿ ಮುಚ್ಚಿಕೊಂಡಿರು.”

“ ಅದು ಏತಕ್ಕೆ ?”

“ ನೀನು ಆ ಕಾಲದಲ್ಲಿ ಕುಡಿದು ಇದ್ದೆ, ನಿನಗೆ ಜ್ಞಾನವು ಸರಿಯಾಗಿ ರಲಿಲ್ಲ ; ಆದುದರಿಂದ ಅಲ್ಲಿ ನಡೆದಿದ್ದು ದೇ ಒಂದು. ನೀನು ತಿಳಿದುಕೊಂಡುದೇ ಒಂದು. ಕುಡುಕನಿಗೆ ಜ್ಞಾನವು ತಲೆಕೆಳಗಾಗುವುದು ಎಂದು ನೀನೇ ನೆನ್ನೆಯ ದಿನ ಹೇಳಲಿಲ್ಲವೇ ?”

“ ವಿಷಯಲಂಪಟನೆಲ್ಲಿ ? ಅವನನ್ನು ಕೇಳೋಣ.”

“ ಬುದ್ಧಿಮಂತರಂತೆ ತನ್ನ ಕೆಲಸವನ್ನು ನೋಡಿಕೊಳ್ಳಲು ಅವನು ಹೊರಟು ಹೋದನು ” .

“ ಅವನನ್ನು ಹುಡುಕಿಕೊಂಡು ಬರೋಣ, ಬಾ.”

“ ಅದು ಏನು ಪ್ರಯೋಜನ ? ಅದಕ್ಕಿಂತ ನಮ್ಮ ಆಸ್ತುಸ್ನೇಹಿತನಾದ ಧರ್ಮದೇವನಿಗೆ ಸಹಾಯವನ್ನು ಮಾಡಿದರೆ ಉಪಯೋಗವುಂಟು.”

“ ನಾವು ಏನು ಸಹಾಯವನ್ನು ಮಾಡಬಲ್ಲೆವು ?”

“ ನಿಮ್ಮ ಕೈಯಲ್ಲಾಗುವ ಸಹಾಯ.”

ಇವರಿಬ್ಬರೂ ಈ ರೀತಿ ಮಾತನಾಡುತ್ತಿರುವಲ್ಲಿ, ಧರ್ಮದೇವನು ಅಲ್ಲಿ ಸೇರಿದ್ದ ಜನಗಳೆಲ್ಲಾ ನಮಸ್ಕಾರವನ್ನು ಮಾಡಿ “ ನಾನು ಹೋಗಿ ಜಾಗ್ರತೆಯಾಗಿ ಬರುವೆನು ; ಅಲ್ಲಿಯವರೆಗೆ ನೀವೆಲ್ಲರೂ ದಯಮಾಡಿ ಇಲ್ಲಿಯೇ ಇರಬೇಕು” ಎಂದು ಹೇಳಿ ನ್ಯಾಯಾಧ್ಯಕ್ಷನ ಹಿಂದೆ ಹೊರಟನು. ದುರ್ಮತಿಯು ಅವನ ಇದಿರಿಗೆ ಬಂದು “ ಏನೋ ಅಲ್ಪ ಸಮಾಚಾರಕ್ಕಾಗಿ ಸರ್ಕಾರದವರು ಇಷ್ಟು ಅವಾಂತರ ವನ್ನು ಮಾಡಿರುವರು. ನೀನು ಅವ ತಪ್ಪನ್ನೂ ಮಾಡಿಲ್ಲ ವೆಂಬುದನ್ನು ನಾನು ಚೆನ್ನಾಗಿ ಬಲ್ಲೆ ; ಆದರೂ ಸರಕಾರದವರ ಅಪ್ಪಣೆಯನ್ನು ನಡೆಸಲು ಹೋಗಿ ಜಾಗ್ರತೆಯಾಗಿ ಬಾ ” ಎಂದನು.

ನ್ಯಾಯಾಧ್ಯಕ್ಷನು ಧರ್ಮದೇವನನ್ನೂ ಅವನ ಜತೆಯಲ್ಲಿ ಮೂವರು ಪೋಲೀಸಿನವರನ್ನೂ ತಾನು ತಂದಿದ್ದ ಬಂಡಿಯೊಳಗೆ ಕುಳ್ಳಿರಿಸಿ, ಬಂಡಿಯ ಹಿಂಭಾಗ ಒಬ್ಬನನ್ನೂ ಮುಂದೆ ಒಬ್ಬನನ್ನೂ ನಿಲ್ಲಿಸಿ, ಪೋಲೀಸಿನವರಿಗೆ ಮಾಡಬೇಕಾದ ಅಪ್ಪಣೆಯನ್ನು ಮಾಡುತ್ತಿರಲು, ಲಲಿತಾಂಗಿಯು ಅಳುತ್ತ

ಬಂಡಿಯ ಸವಿವಾದಲ್ಲಿ ಬಂದು ನಿಂತಳು. ಆಗ ಧರ್ಮದೇವನು “ ಪ್ರಿಯೇ ! ಏತಕ್ಕೆ ಅಳುತ್ತೀಯೇ? ನಾನು ಚಾಗ್ರತೆಯಾಗಿಯೇ ಬಂದು ಬಿಡುವೆನು ಎಂದ ಕೂಡಲೆ ಬಂಡಿಯು ಹೊರಟಿತು. ಅಲ್ಲಿದ್ದವರೆಲ್ಲರೂ ವಿಸ್ಮಿತರಾಗಿ ಒಬ್ಬರ ಮುಖವನ್ನು ಒಬ್ಬರು ನೋಡುತ್ತಾ ನಿಂತಿದ್ದರು. ಬಂಡಿಯು ಕಣ್ಣು ಮರೆಯಾಗುವವರೆಗೂ ಲಲಿತಾಂಗಿಯು ಅಲ್ಲಿಯೇ ನಿಂತಿದ್ದು, ಸತ್ತದ ಒಳಕ್ಕೆ ಬರಲು ಮುಖವು ಕಳೆಗುಂದಿ ಕಣ್ಣಿನ ಹೊಳವು ಮುಂಕಾಗಿ ಮೂರ್ಛಿತಳಾಗಿ ನೆಲದ ಮೇಲೆ ಬಿದ್ದಳು. ದೈವಾನುಗ್ರಹದಿಂದ ಆಗ ಧನಕೋಟಿಯು ಅವಳ ಸಕ್ಕದಲ್ಲಿವ್ವು ದರಿಂದ ಅವಳನ್ನೆತ್ತಿ ಅಲ್ಲಿದ್ದ ಒಂದು ಮಂಚದ ಮೇಲೆ ಮಲಗಿಸಿ, ತನ್ನ ಕಡೆಯವರಿಬ್ಬರನ್ನು ನೋಡಿ “ ನೀವು ಇನ್ನೇಗೆ ಪ್ರಜ್ಞೆ ಬರುವವರೆಗೆ ಇವಳ ಸವಿವಾದಲ್ಲಿಯೇ ಇರಿ ” ಎಂದು ನೇಮಿಸಿದನು.

ಅದುವರೆಗೆ ತಲೆತಪ್ಪಿಸಿಕೊಂಡು ಹೋಗಿದ್ದ ವಿಷಯಲಂವಟನು ಆ ಕಾಲಕ್ಕೆ ಸರಿಯಾಗಿ ಸತ್ತವನ್ನು ನೇರಿ ಲಲಿತಾಂಗಿಯು ಎಲ್ಲಿರುವಳೆಂದು ಹುಡುಕಿ ಅವಳಿದ್ದ ಮಂಚದ ಸವಿವಾದಲ್ಲಿ ಒಂದು ಕುರ್ಚಿಯನ್ನು ಹಾಕಿ ಕೊಂಡು ಕುಳಿತನು.

ಧನಕೋಟಿಯು “ ನೀವೆಲ್ಲರೂ ಇಲ್ಲಿಯೇ ಇರಿ, ನಾನು ಹೋಗಿ ಏನು ಸಮಾಚಾರವೆಂಬುದನ್ನು ವಿಚಾರಿಸಿಕೊಂಡು ಬರುತ್ತೇನೆ ” ಎಂದು ಅಲ್ಲಿದ್ದವರೆಲ್ಲರಿಗೂ ಹೇಳಿ, ನ್ಯಾಯಸ್ಥಾನಕ್ಕೆ ಹೊರಟನು.

ಆಗ ಕದರ್ಭಕನು ದುರ್ಮತಿಗೆ ವಿಷಯಲಂವಟನನ್ನು ತೋರಿಸಿ “ ಈ ವಿಪತ್ತಿಗೆ ಆ ದುರಾತ್ಮನೇ ಕಾರಣ ” ಎಂದನು. ಆಗ ದುರ್ಮತಿಯು “ ವಿಷಯಲಂವಟನಿಗೆ ಅಷ್ಟು ಕೆಟ್ಟ ಬುದ್ಧಿ ಇರುವಂತೆ ತೋರುವುದಿಲ್ಲ. ”

“ ಆದರೆ ಅವನಿಗೆ ಬುದ್ಧಿವಂತನಾದವನು ಒಬ್ಬನೂ ಸಹಾಯಕ್ಕೆ ಇರಲಿಲ್ಲವೇ ? ಅದನ್ನು ನೀನು ಮರೆತೆಯೋ ? ”

“ ನಾನು ಹಾಸ್ಯಕ್ಕಾಗಿ ಹೇಳಿದ ಸಂಗತಿಯು ನಿಜವಾಗಿರುವಂತೆ ತೋರುತ್ತಲಿದೆ. ನೀನು ಆ ಸಂಗತಿಗೂ ಧರ್ಮದೇವನಿಗೂ ಗಂಟು ಹಾಕಿಮದು ತಪ್ಪು. ”

“ ನೀನು ಆ ದುರ್ವ್ಯಾಪಾರನನ್ನು ಮಾಡದೆ ಇದ್ದಿದ್ದರೆ ಅವನಿಗೆ ಈ ಗತಿ ಬರುತ್ತಿರಲಿಲ್ಲ. ”

ಇಷ್ಟರಲ್ಲಿಯೇ ಧನಕೋಟಿಯು ನ್ಯಾಯಸ್ಥಾನದಿಂದ ಹಿಂತಿರುಗಿ ಬಂದನು.

ಧರ್ಮದೇವನ ಸಮಾಚಾರವನ್ನು ಕೇಳಲು ಎಲ್ಲರೂ ಅತ್ಯಾತುರರಾಗಿದ್ದುದರಿಂದ ಧನಕೋಟಿಯನ್ನು ಕಂಡ ಕೂಡಲೆ ಎಲ್ಲರೂ ಏಕಕಾಲದಲ್ಲಿಯೇ “ಸ್ವಾಮಿ! ವರ್ತಮಾನವೇನು ? ಅಷ್ಟಣೆ ಕೊಡಬೇಕು” ಎಂದು ಕೇಳಿದರು. ಅವಕ್ಕೆ ಅವನು “ನಾವೇನೋ ಅವನ ತಪ್ಪು ಅಲ್ಪವಾದುದೆಂದು ಇದ್ದೆವು ; ಅಲ್ಲಿ ವಿಚಾರಿಸಿದುದರಲ್ಲಿ ಅವನು ಮಹತ್ತಾದ ರಾಜದ್ರೋಹಕಾರ್ಯವನ್ನು ಮಾಡಿದ್ದಾನೆಂದು ತಿಳಿಯಬಂದಿತು” ಎಂದನು.

ಲಲಿತಾಂಗಿಯು ಅಷ್ಟು ಹೊತ್ತಿಗೆ ಎಚ್ಚತ್ತಿದ್ದಳು. ಭುಜಂಗಭೂಷಣನು ಅವಳ ಯೋಗಕ್ಷೇಮವನ್ನು, ವಿಚಾರಿಸಲು ಅವಳ ಸಮಾಸಕ್ಕೆ ಬಂದಾಗ ವಿಷಯಲಂಪಟನು ಎದ್ದು ದೂರದಲ್ಲಿ ನಿಂತನು. ಧನ ಕೋಟಿಯು ಹೇಳಿದ ಮಾತು ಭುಜಂಗಭೂಷಣ ಲಲಿತಾಂಗಿಯವರ ಕಿವಿಗಳಿಗೆ ಬೀಳಲು ಅವರ ದುಃಖವನ್ನು ಇಷ್ಟಷ್ಟೆಂದು ಹೇಳಲು ಅನಾಥ್ಯವಾಯಿತು.

ಕದರ್ಥಕನು ಅವರ ದುಃಖವನ್ನು ನೋಡಿ ಸಹಿಸಲಾರದೆ ದುರ್ಮತಿಯನ್ನು ಕುರಿತು “ಎಲೋ, ದುರ್ಮತಿ! ನೀನೂ ವಿಷಯಲಂಪಟನೂ ನೆನ್ನೆಯ ದಿನ ಮಾಡಿದ ಕೃತ್ಯವನ್ನು ನಾನು ಭುಜಂಗಭೂಷಣನಿಗೂ ಲಲಿತಾಂಗಿಗೂ ತಿಳಿಸುವೆನು” ಎಂದು ಅವರಿಬ್ಬರೂ ಇರುವ ಸ್ಥಳಕ್ಕೆ ಹೊರಡಲು, ದುರ್ಮತಿಯು ಅವನ ಕೈಯನ್ನು ಹಿಡಿದು ನಿಲ್ಲಿಸಿಕೊಂಡು “ನೀನು ತಿಳಿಗೇಡಿ ; ಧರ್ಮದೇವನು ರಾಜದ್ರೋಹವನ್ನು ಮಾಡಿಲ್ಲವೆಂದು ನೀನು ಬಲ್ಲೆಯೋ ? ಒಂದುವೇಳೆ ಆ ತಪ್ಪನ್ನು ಅವನು ಮಾಡಿದ್ದರೆ ನೀನು ಈಗ ಯತ್ನಿಸಿರುವ ಕೆಲಸದಿಂದ ನೀನಾಗಿಯೇ ನಿನ್ನನ್ನು ಸಿಕ್ಕುಹಾಕಿಕೊಳ್ಳುವೆ. ಆಮೇಲೆ ನಿನ್ನನ್ನು ಬಿಡಿಸಿಕೊಳ್ಳುವರಾರು ? ನೀನು ಬುದ್ಧಿವಂತನಾದರೆ ಸುಮ್ಮನೆ ಇರು” ಎಂದನು.

ಈ ಮಾತನ್ನು ಕೇಳಿದ ಕೂಡಲೆ ಕದರ್ಥಕನಿಗೆ ಉದಾರತ್ವವು ಅಡಗಿ ಸ್ವಾರ್ಥಪರತೆಯು ತಲೆಯೆತ್ತಿ “ದುರ್ಮತಿ ! ನೀನು ಹೇಳುವುದು ನಿಜ ; ಈ ಗೋಜು ನನುಗೇತಕ್ಕೆ ” ಎಂದು ಸುಮ್ಮನಿದ್ದನು.

ಲಲಿತಾಂಗಿಯು ತನ್ನ ವಿಪತ್ತನ್ನು ನೆನಸಿಕೊಂಡು ಇಂತಹ ಆಸತ್ಯಾಲದಲ್ಲಿ ತನ್ನಂತೆ ದುಃಖಸಮುದ್ರದಲ್ಲಿ ಮುಳುಗಿ ತನ್ನ ಸಮಾಸದಲ್ಲಿರುವ ಭುಜಂಗಭೂಷಣನನ್ನು ನೋಡಿ “ಸ್ವಾಮಿ, ನನುಗೆ ಇಲ್ಲಿನ್ನೇನು ಕೆಲಸ ? ಏಳಿ, ಮನೆಗೆ ಹೋಗೋಣ” ಎಂದು ಆ ವೃದ್ಧನ ಕೈಯನ್ನು ಹಿಡಿದು ಅವನ ಮನೆಯಲ್ಲಿ

ಅವನನ್ನು ಬಿಟ್ಟು ತಾನು ತನ್ನ ಮನೆಗೆ ಹೋದಳು. ವಿಷಯಲಂಪಟನು ಅವಳ ಹಿಂದೆಯೇ ಹೊರಟನು. ಮಿಕ್ಕವರೆಲ್ಲರೂ ತಮ್ಮ ತಮ್ಮ ಮನೆಗಳನ್ನು ಸೇರಿದರು.

ದುರ್ಮತಿಯೂ ಕದರ್ಭಕನೂ ಜತೆಯಲ್ಲಿ ಹೊರಟರು. ಧನಕೋಟಿಯು ಮುಂದೆ ಹೋಗುತ್ತಲಿರುವುದನ್ನು ಕಂಡು ದುರ್ಮತಿಯು ಸ್ವಲ್ಪ ಜಾಗ್ರತೆಯಾಗಿ ಹೋಗಿ “ಮಹಾಸ್ವಾಮೀ! ಧರ್ಮದೇವನಿಗೆ ಇಂತಹ ವಿವತ್ತು ಬರುವುದೆಂದು ಯಾರು ತಾನೇ ಯೋಚಿಸಿದ್ದರು?” ಎಂದನು.

“ದುರ್ಮತಿ! ನೀನು ನನಗೆ ಹಡಗಿನಲ್ಲಿ ಈ ವಿಷಯವಾಗಿ ಸ್ವಲ್ಪ ಸೂಚಿಸಿದ್ದೆ; ಆ ಸಮಾಚಾರವನ್ನು ಮತ್ತಾರಿಗಾದರೂ ತಿಳಿಸಿದೆಯೋ?”

“ಮಹಾಸ್ವಾಮೀ! ತಮ್ಮ ಚಿಕ್ಕವನವರು ಏಲಾಡ್ವೀಪದಲ್ಲಿರುವ ಚಕ್ರವರ್ತಿಯೂರ ಜತೆಯಲ್ಲಿ ನೈನ್ಯದಲ್ಲಿದ್ದುದರಿಂದ ಈಗಿನ ಸರ್ಕಾರಕ್ಕೆ ತಮ್ಮ ಮೇಲೆ ಕೂಡ ಸ್ವಲ್ಪ ಅನುಮಾನವಿದೆಯೆಂಬುದನ್ನು ನಾನು ಬಲ್ಲೆ. ಹೀಗಿರುವಲ್ಲಿ ಆ ಸಮಾಚಾರವನ್ನು ಮತ್ತಾರಿಗಾದರೂ ತಿಳಿಸಿದರೆ ತಮಗೆ ತೊಂದರೆ ಬಂದೀತೆಂಬ ಜ್ಞಾನವು ನನಗಿಲ್ಲವೇ?”

“ನೀನು ಬಲು ಜಾಣ. ಧರ್ಮದೇವನನ್ನು ನೌಕಾಧಿಪತಿಯನ್ನಾಗಿ ಮಾಡಲು ನಿಶ್ಚಯಿಸಿದ್ದಾಗ ಅವನ ಕೆಲವನ್ನು ನಿನಗೆ ಕೊಡಬೇಕೆಂದು ಯೋಚಿಸಿ ನಿನ್ನ ವಿಷಯದಲ್ಲಿ ಅವನಿಗೆ ಇರತಕ್ಕ ಅಭಿಪ್ರಾಯವನ್ನು ಕೇಳಿ ತಿಳಿದುಕೊಂಡಿದ್ದೆ.”

“ಅವನು ನನ್ನ ವಿಷಯದಲ್ಲಿ ಅವ ಅಭಿಪ್ರಾಯವನ್ನು ಕೊಟ್ಟನು.”

“ತನಗೂ ನಿನಗೂ ಮನಸ್ತಾಪವಿದ್ದರೂ ಯಜಮಾನರಿಗೆ ಇಷ್ಟವಾದವರು ತನಗೂ ಇಷ್ಟರೆಂದು ಹೇಳಿದನು.”

“ಆಹಾ! ಎಂಥ ಕಸಟೆ” ಎಂದು ದುರ್ಮತಿಯು ತನ್ನೊಳು ತಾನೆಂದು ಕೊಂಡನು.

ಹಿಂದೆ ಬರುತ್ತಲಿದ್ದು ಈ ಸಂವಾದವನ್ನು ಕೇಳಿದ ಕದರ್ಭಕನು “ಧರ್ಮದೇವನು ಉತ್ಕೃಷ್ಟಹೃದಯನು. ಮನಸ್ತಾಪವಿದ್ದರೂ ದುರ್ಮತಿಯ ಅಭಿವೃದ್ಧಿಗೆ ಕಲ್ಲು ಹಾಕಲಿಲ್ಲವೆಂದುದಕ್ಕೆ ಧನಕೋಟಿಯು ಹಿಂತಿರುಗಿ ನೋಡಿ “ಅದು ಸರಿ” ಎಂದನು.

ದುರ್ಮತಿಯು ಈ ಮಾತು ಕಿವಿಗೆ ಬೀಳದವನಂತೆ ಧನಕೋಟೆಯನ್ನು ನೋಡಿ “ಮಹಾಸ್ವಾಮೀ! ನಮ್ಮ ಜಯಲಕ್ಷ್ಮಿಯ ಪ್ರಯಾಣವು ಇನ್ನೂ ಮೂರು ತಿಂಗಳು ಸಾವಕಾಶವಾಗುವುದು. ಅಷ್ಟರೊಳಗೆ ಧರ್ಮದೇವನು ಸೆರೆಯಿಂದ ಬಿಡುಗಡೆಯಾಗಿ ಬರುವನೆಂದು ಕೋರುತ್ತೇನೆ” ಎನ್ನಲು, ಧನಕೋಟೆಯು “ಅದಕ್ಕೇನು ಸಂದೇಹ? ಅವನು ಆವಾಗ ಬಂದರೂ ನೌಕಾಧಿಪತ್ಯವು ಸಿದ್ಧವಾಗಿರುವುದು. ಅಲ್ಲಿಯ ವರೆಗೆ ಏನು ಮಾಡೋಣವೆಂದು ಯೋಚಿಸುತ್ತಲಿದ್ದೇನೆ” ಎಂದನು.

“ತಮ್ಮ ಸೇವಕನು ನೌಕಾಧಿಪತ್ಯಕ್ಕೆ ಬೇಕಾದ ಯೋಗ್ಯತೆಯನ್ನು ಸಂಪಾದಿಸಿದ್ದಾನೆ. ಮತ್ತೊಬ್ಬನಿಗೆ ಆ ಕೆಲಸವನ್ನು ಕೊಡುವುದಕ್ಕೆಂತ ತಮ್ಮ ಸೇವಕನಿಗೆ ಕೊಟ್ಟರೆ ಒಂದು ಅನುಕೂಲವುಂಟು. ನಾವು ಕೋರುವಂತೆ ಧರ್ಮದೇವನು ಜಾಗ್ರತೆಯಾಗಿ ಸೆರೆಯಿಂದ ಬಂದರೆ ಒಡನೆ ಅವ ಪರಿವರ್ತನವೂ ಇಲ್ಲದೆ ಅವನು ನೌಕಾಧಿಪನಾಗಬಹುದು; ನಾನೂ ನನ್ನ ಕೆಲಸವನ್ನು ನೋಡಿ ಕೊಳ್ಳಬಹುದು.”

ನೀನು ಹೇಳಿದುದು ಬಹು ಅನುಕೂಲವಾದ ಏರ್ಪಾಡು. ಈ ದಿವಸದ ದುರೈಷ್ಯಕೃತ್ಯಾಗಿ ನಮ್ಮ ವ್ಯಾಪಾರಕ್ಕೆ ತೊಂದರೆಯನ್ನು ಮಾಡಿಕೊಳ್ಳುವುದು ಸರಿಯಲ್ಲ. ಆದುದರಿಂದ ನೀನು ಈ ಕ್ಷಣ ಹೋಗಿ ಜಯಲಕ್ಷ್ಮಿಯ ನೌಕಾಧಿಪತ್ಯವನ್ನು ವಹಿಸು.”

“ಸ್ವಾಮೀ! ನನಗೆ ಧರ್ಮದೇವನನ್ನು ನೋಡಲು ಆಸೆಯಿದೆ.”

“ಅವನನ್ನು ನೋಡಬೇಕಾಗಿದ್ದರೆ ನ್ಯಾಯಾಧಿಪನ ಅಪ್ಪಣೆಯಾಗಬೇಕು. ವಲ್ಲಭದೇವನನ್ನು ವಿಚಾರಿಸಿ, ಧರ್ಮದೇವನನ್ನು ನೋಡುವುದಕ್ಕೆ ಅನುಕೂಲವಾಗುವುದೆಂದು ಹೇಳಿದರೆ ನಿನಗೆ ತಿಳಿಸುತ್ತೇನೆ.”

“ಸ್ವಾಮಿ! ನ್ಯಾಯಾಧಿಪತಿಯಾದ ವಲ್ಲಭದೇವನು ಈಗಿನ ರಾಜನ ಆಶ್ರಯವನ್ನು ಬಲವಾಗಿ ಮಾಡುತ್ತಲಿದಾನೆ. ಆ ತನಿಂದ ನಮಗೆ ಆವ ಸಹಾಯವೂ ಆಗಲಾರದೆಂದು ತೋರುತ್ತಲಿದೆ.”

“ಅವನು ರಾಜಾನುವರ್ತಿಯಾದರೂ ಒಳ್ಳೆಯವನೆಂದು ಕೇಳಿದೇನೆ. ಆದುದರಿಂದ ಅವನು ನಮಗೆ ಅನುಕೂಲವನ್ನು ಮಾಡಿಕೊಡದೆ ಇರನು.”

“ಸ್ವಾಮೀ! ಅವನು ಮಹತ್ವಾಕಾಂಕ್ಷೆಯುಳ್ಳವನು. ಅಂಥವರು ಯಾವಾಗಲೂ ತಮ್ಮ ಅಭಿವೃದ್ಧಿಯನ್ನೇ ಬಯಸಿ ನ್ಯಾಯಾನ್ಯಾಯಗಳನ್ನು ನೋಡದೆ ಕೆಲಸಮಾಡುವರು.”

“ವ್ರಯತ್ನಮಾಡಿ ನೋಡೋಣ. ನೀನು ರೇವಿಗೆ ಹೋಗು; ನಾನು ವಲ್ಲಭದೇವನನ್ನು ನೋಡಿ ಬರುವೆನು” ಎಂದು ಧನಕೋಟಿಯು ನ್ಯಾಯಾಸ್ಥಾನದ ಕಡೆಗೆ ಹೊರಟನು.

ಅವನು ಅತ್ತಕಡೆ ಹೊರಟುಹೋದಮೇಲೆ ದುರ್ಮತಿಯು ಕದರ್ಭಕನನ್ನು ನೋಡಿ “ಎಲೋ! ಧರ್ಮದೇವನ ತಪ್ಪು ಎಷ್ಟುಪ್ರಬಲವಾದುದು ನೋಡಿ ದಿಯೋ? ಅವನಿಗೆ ಸಹಾಯಮಾಡಬೇಕೆಂಬ ಆಸೆಯು ನಿನಗಿನ್ನೂ ಇರುವುದೋ” ಎಂದನು.

“ನನಗೆ ಆ ಯೋಚನೆಯು ಖಂಡಿತವಾಗಿಯೂ ಇಲ್ಲ.”

“ನಾವಿಬ್ಬರೂ ನೆಮ್ಮದಿಯಾಗಿರಬೇಕಾದರೆ ಈ ವಿಷಯವಾವುದೂ ತಿಳಿಯದವರಂತೆ ಇರಬೇಕು.”

“ಹಾಗೆಯೇ ಆಗಲಿ” ಎಂದು ಕದರ್ಭಕನು ತನ್ನಮನೆಗೆ ಹೋದನು. ದುರ್ಮತಿಯು ರೇವಿನ ದಾರಿಯನ್ನು ಹಿಡಿದು ಅತ್ಯುತ್ತಮಹದಿಂದ ಹೋಗುತ್ತ “ಇದುವರೆಗೂ ನನ್ನ ಯೋಚನೆಯಂತೆ ಕೆಲಸಗಳು ಕೈಗೂಡಿದುವು. ಈ ಮೂಢನಾದ ಕದರ್ಭಕನು ಬಾಯ ಮುಚ್ಚಿಕೊಂಡಿದ್ದರೆ ನೌಕಾಧಿಪತ್ಯವು ನನಗೇ ಆಗುವುದು” ಎಂದು ಯೋಚಿಸುತ್ತ ರೇವಿಗೆ ಹೋಗಿ ದೋಣಿಯಲ್ಲಿ ಕುಳಿತು ಜಯಲಕ್ಷ್ಮಿಯನ್ನು ಸೇರಿದನು.

ಆರನೆಯ ಅಧ್ಯಾಯ

ನ್ಯಾಯಾಧಿಪತಿಯು

ಇತ್ತ ಸತ್ತದ್ದಲ್ಲಿ ಧರ್ಮದೇವನ ಮದುವೆಯೂಟವು ನಡೆಯುತ್ತಲಿದ್ದಾಗ ಅತ್ತ ಒಬ್ಬ ದೊಡ್ಡ ಮನುಷ್ಯನ ಮನೆಯಲ್ಲಿ ಮತ್ತೊಂದು ಮದುವೆಯೂಟವು ನಡೆಯುತ್ತಲಿದ್ದಿತು. ಧರ್ಮದೇವನ ಮದುವೆಯೂಟಕ್ಕೆ ವಿಶೇಷವಾಗಿ

ಸೈನಿಕರೂ ನಾವಿಕರೂ ನೇರಿದ್ದರು. ಶ್ರೀಮಂತ ಮನೆಯ ಮದುವೆಗೆ ಬಂದಿದ್ದ ವರೆಲ್ಲರೂ ಶ್ರೀಮಂತರೇ. ರಾಜ್ಯಭ್ರಷ್ಟನಾದ ಚಕ್ರವರ್ತಿಯ ಹತ್ತಿರ ಅಧಿಕಾರ ದಲ್ಲಿದ್ದು ಮನಸ್ಸೊಡಂಬಡದೆ ಅದನ್ನು ಬಿಟ್ಟುಹೋದ ನ್ಯಾಯಾತಿವಧಿಗಳೂ, ಅವನ ಸೈನ್ಯವನ್ನು ಬಿಟ್ಟು, ಈಗಿನ ರಾಜನ ಸೈನ್ಯದಲ್ಲಿ ದೊಡ್ಡ ದೊಡ್ಡ ಅಧಿಕಾರ ಗಳನ್ನು ಹೂಂದಿದ್ದ ಸೇನಾವತಿಗಳೂ, ಅವನನ್ನು ದ್ವೇಷಿಸುವುದರಲ್ಲಿ ಬದ್ಧ ಕಂಕಣರಾದವರ ಮನೆಗಳಲ್ಲಿ ಹುಟ್ಟಿ ಶಿಕ್ಷಿತರಾದ ತರುಣ ತರುಣಿಯರೂ ಅಲ್ಲಿ ನೆರೆದಿದ್ದರು. ಭೋಜನ ಕಾಲದಲ್ಲಿ ರಾಜಕೀಯ ವಿಷಯವಾದ ಮಾತುಗಳೇ ವಿಶೇಷವಾಗಿ ನಡೆಯುತ್ತಲಿದ್ದವು. ಅಮರ ದೇಶದಂತೆ ಆರೇಳು ದೇಶಗಳನ್ನು ಜಯಿಸಿ, ಏಕಚಕ್ರಾಧಿಪತ್ಯವನ್ನು ಮಾಡುತ್ತಲಿದ್ದು ಈಗ ಏಲಾವ್ವೀಪದಲ್ಲಿ ಸೆರೆಯಲ್ಲಿರುವಂತೆ ಚಕ್ರವರ್ತಿಯು ವಾಸಿಸುತ್ತಿರುವನು, ಆವನಿಗೆ ಪುನಃ ಅಮರ ದೇಶವು ಸಿಕ್ಕಲಾರದು ಎಂದು ಕೆಲವರು ಮಾತನಾಡುತ್ತಲಿದ್ದರು, ಕೆಲವರು ಚಕ್ರವರ್ತಿಯನ್ನು ದೂಷಿಸುತ್ತಲೂ ದೊರೆಯಾದ ಜಯಸಿಂಹನನ್ನು ಭೂಷಿಸು ತ್ತಲೂ ಇದ್ದರು, ಮತ್ತೆ ಕೆಲವರು ಚಕ್ರವರ್ತಿಯ ಕಾಲದಲ್ಲಿ ನಡೆಯುತ್ತಲಿದ್ದ ಅನ್ಯಾಯಗಳನ್ನೂ ಈಗ ನಡೆಯುತ್ತಲಿರುವ ನ್ಯಾಯಗಳನ್ನೂ ಚರ್ಚಿಸುತ್ತ ಸಂತೋಷಪಡುತ್ತಲಿದ್ದರು.

ಈ ಸಮುದಾಯದಲ್ಲಿ ರಾಜ್ಯಭ್ರಷ್ಟನಾಗಿ ಅನೇಕ ಮರ್ಯಾದೆಗಳನ್ನೂ ಬಿರುದುಹೊಂದಿ ಹೆಸರುಗೊಂದಿದ್ದ ಶಾಂತವೀರನೆಂಬ ಒಬ್ಬ ದೊಡ್ಡ ಮನುಷ್ಯನು ತನ್ನ ಮಗಳಾದ ರೇಣುಕೆಯೆಂಬವಳನ್ನು ಅದೇ ಊರಿನಲ್ಲಿ ನ್ಯಾಯಾಧಿಪನಾಗಿದ್ದ ವಲ್ಲಭದೇವನಿಗೆ ಕೊಟ್ಟು ಮದುವೆ ಮಾಡಬೇಕೆಂದಿದ್ದನು. ಈಗ ಇಲ್ಲಿ ನಡೆಯುತ್ತಲಿರುವುದೇ ರೇಣುಕೆಯ ಮದುವೆಯ ಊಟ. ಊಟವು ಸಂಭ್ರಮ ವಾಗಿ ನಡೆಯಿತು. ಎಲ್ಲರೂ ಶಾಂಬೂಲಕ್ಕೆ ನೇರುತ್ತಲೆ, ಶಾಂತವೀರನೆಂದ್ವ ರಾಜನನ್ಯಾನುರೂಪವಾಗಿ ಒಂದು ಶಾಂಬೂಲವನ್ನೆತ್ತಿ “ಒಂದೆ ನಡೆದ ರಾಜ್ಯ ಪರಿವರ್ತನೆಗಳು ನಮ್ಮನ್ನು ಬಲುಮಟ್ಟಿಗೆ ಪೀಡಿಸಿದುವು. ಕ್ಷುದ್ರದೇವತೆಗಳೆಲ್ಲವೂ ಕೆಲವುಕಾಲ ಶಕ್ತಿಯುಳ್ಳವುಗಳಾಗಿದ್ದು ಕಡೆಗೆ ಜಗದೀಶನ ಮುಂದೆ ಹೇಗೆ ಅಪಜಯವನ್ನು ಹೊಂದಿ ಓಡುವುವೋ ಹಾಗೆಯೇ ಚಕ್ರವರ್ತಿಯು ನಮ್ಮ ರಾಜನ ಮುಂದೆ ರಕ್ತಿಯುತನಾಗಿ ರಾಜ್ಯವನ್ನು ಕಳೆದುಕೊಂಡು, ಏಲಾವ್ವೀಪ ವೆಂಬ ಮೂಲೆಯನ್ನು ಸೇರಿದನು. ಇಂಥಾ ಕ್ಷುದ್ರದೇವತೆಯನ್ನು ಭಜಿಸುವರು

ಆ ದೇವತೆಯ ಗತಿಯನ್ನೇ ಹೊಂದುವರು. ನಮ್ಮ ರಾಜನಾದ ರೋಸೂರ್ಯನಂತೆ ತನ್ನ ರಾಜ್ಯದಲ್ಲಿರತಕ್ಕವರನ್ನೆಲ್ಲಾ ತನ್ನ ಪ್ರತಾವದಿಂದ ರಕ್ಷಿಸುತ್ತಿರುವನಲ್ಲದೆ ಅವರವರ ಯೋಗ್ಯತಾನುಸಾರವಾಗಿ ಪ್ರಜೆಗಳಿಗೆ ಐಶ್ವರ್ಯ, ಬಹುಮಾನಗಳನ್ನು ಕೊಟ್ಟು ಅನಂದಪಡಿಸುತ್ತಲಿದ್ದಾನೆ. ಇಂಥವನಿಗೆ ಮಂಗಳವಾಗಲಿ” ಎಂದನು. ಎಲ್ಲರೂ “ತಥಾಸ್ತು” ಎಂದರು.

ಎಲ್ಲರಿಗೂ ತಾಂಬೂಲವನ್ನು ಕೊಡುತ್ತಲಿರುವಾಗ ಅಲ್ಲಿದ್ದ ನಾಲ್ವನೇ ಮತ್ತೊಬ್ಬ ದೊಡ್ಡ ಮನುಷ್ಯನು “ಸ್ವಾಮಿ! ರಾಂತವೀರರೇ! ತಾವು ತಮ್ಮ ಮಗಳಿಗೆ ಗಂಡನನ್ನಾಗಿ ವರಿಸಿರುವ ವಲ್ಲಭದೇವನ ತಂದೆಯಾದ ದೀನನಾಥನ ಕ್ಷುದ್ರದೇವತೆಯನ್ನು ಭಜಿಸುತ್ತಲಿದ್ದವನಲ್ಲವೆ? ವಲ್ಲಭದೇವನ ಮುಂದೆ ತಾವು ಹೀಗೆ ಹೇಳಬಹುದೇ?” ಎನ್ನಲು, ಅದಕ್ಕೆ ವಲ್ಲಭದೇವನು “ಸ್ವಾಮಿ ಸಾಲ್ವರೆ? ಕ್ಷುದ್ರದೇವತೆಗಳಿಂದಲೂ ಲೋಕಕ್ಕೆ ಉಪಕಾರವುಂಟು” ಎಂದನು.

“ಏನಯ್ಯಾ ವಲ್ಲಭದೇವ! ರಾಜ್ಯವರವರ್ತನದ ಮಾತುಗಳನ್ನಾಡುಲಿದ್ದೀಯೆ? ಕ್ಷುದ್ರದೇವತೆಯು ಎಂದಿದ್ದರೂ ಕ್ಷುದ್ರವನ್ನೇ ಮಾಡುವುದು ಅದನ್ನು ಭಜಿಸಿದರೆ ಆನರ್ಥಕ್ಕೆ ಕಾರಣವಾಗುವುದೆಂದು ನೀನು ಅರಿಯೆಯಾ?”

“ಸ್ವಾಮಿ! ಕ್ಷುದ್ರದೇವತೆಯು ಒಳ್ಳೆಯದನ್ನು ಮಾಡುವುದೆಂದು ನಾವು ಹೇಳಲಿಲ್ಲ. ರಾಜ್ಯವಿಚ್ಯುತನಾದ ಚಕ್ರವರ್ತಿಯೆಂಬ ಕ್ಷುದ್ರದೇವತೆಯನ ಸೇವೆಮಾಡಿದುದರಿಂದ ತನ್ನ ತಂದೆಯು ಬಹು ಕಷ್ಟಗಳನ್ನು ಅನುಭವಿಸಿರುವನು ಈ ಅನುಭವವು ಆ ಕ್ಷುದ್ರದೇವತೆಯ ಸೇವೆಯಿಲ್ಲದೆ ಬರುತ್ತಿರಲಿಲ್ಲ. ನ ತಂದೆಯು ಈಗ ಅದರ ಹಂಬಲವನ್ನು ಬಿಟ್ಟಿರುವನೋ ಇಲ್ಲವೋ ತಿಳಿಯದ ನಾನೇನೋ ಯಾವಾಗಲೂ ಯಾವ ವಿಧದಲ್ಲಿ ಅವನ ವ್ಯಾಪಾರಗಳನ್ನು ಕಂಡು ಲ್ಲನ. ಆ ಮುನಿಮರವನ್ನು ಮರೆತುಬಿಡಿರಿ; ಅದರ ಜೀವರವನು ಒಣಗು ಬಂದಿತು. ಇನ್ನು ಸ್ವಲ್ಪ ಕಾಲದಲ್ಲಿಯೇ ಆ ಮರವು ಅಗ್ನಿ ದಗ್ಧವಾಗಿ ಹೋಗುವುದು. ಆ ಮರದಿಂದ ಹೊರಟಿದ್ದರೂ ಈ ಕೊಂಚಿಯು ಪ್ರತ್ಯೇಕವಾದ ವ ವೆಂದೇ ತಿಳಿಯಿರಿ. ಜಯಸಿಂಹರಾಜನಲ್ಲಿ ರಾವಾಗಲೂ ಸ್ಥಿರಭಕ್ತಿಯುಳ್ಳ ಗಿರುವುದರಿಂದ ಈ ಶಾಖೆಯು ನಿಮ್ಮ ಅಭಿಪ್ರಾಯಕ್ಕೆ ವಿರೋಧವಾಗಿ ಎಂದಿ ನಡೆಯದು.”

“ಸಾಧು, ಸಾಧು” ಎಂದು ಎಲ್ಲರೂ ಏಕಕಂಠವಾಗಿ ಘೋಷಿಸಿದರು.

“ಹಿಂದೆ ನಡೆದುವುಗಳನ್ನೆಲ್ಲ ನಾವು ಮರೆತು, ವಲ್ಲಭದೇವನು ಮುಂದೆ ಸ್ವರ್ಥವಾದ ರಾಜಭಕ್ತಿಯುಳ್ಳವನೆಂದು ಜಯಸಿಂಹರಾಜನಿಗೆ ನಂಬುಗೆ ಉಟ್ಟಿರುವೆವಾದುದರಿಂದ ಇವನು ನಮ್ಮ ಮಾತನ್ನುಳಿಸುವುದಕ್ಕಾಗಿ ತನ್ನ ಕಡತಿಯನ್ನು ಸರಿಯಾಗಿ ನೋಡಿಕೊಳ್ಳಬೇಕು” ಎಂದು ಸಾಲ್ವನು ಹೇಳಿದನು.

ಅದಕ್ಕೆ ವಲ್ಲಭದೇವನು “ಸ್ವಾಮಿ! ಹಿಂದಿನ ನ್ಯೂನತೆಗಳಿಗಾಗಿ ಈಗ ನನ್ನ ತಂದೆಯು ವ್ಯಸನಪಡುತ್ತಿರುವಂತೆ ತೋರುತ್ತಲಿದೆ. ಆದುದರಿಂದಲೇ ಇವನು ನಮ್ಮ ಜಯಸಿಂಹರಾಜನಲ್ಲಿ ಭಕ್ತಿವಿಶ್ವಾಸವನ್ನು ಇತರರಿಗಿಂತ ಅಧಿಕವಾಗಿ ಉಟ್ಟಿರಬೇಕು” ಎಂದು ಹೇಳಿ ತನ್ನ ಮಾತಿನಿಂದ ಯಾರಾರಿಗೆ ಯಾವಾವ ಭಿಪ್ರಾಯಗಳು ಉಂಟಾದುವು ಎಂಬುದನ್ನು ಅರಿಯಲೋಸುಗ ಎಲ್ಲರ ಮುಖವನ್ನೂ ನೋಡಿದನು. ಎಲ್ಲರೂ “ಭಲೆ, ಭಲೆ” ಎಂದು ಅವನನ್ನು ಶ್ಲಾಘಿಸಿದರು.

ಆಗ ಸಾಲ್ವನು ವಲ್ಲಭದೇವನನ್ನು ನೋಡಿ “ಕೆಲವು ದಿವಸಗಳ ಹಿಂದೆ ರಾಜ ಸಮ್ಮುಖದಲ್ಲಿ ನಮ್ಮ ಶಾಂತವೀರನ ಮಗಳ ಮದುವೆಯ ಪ್ರಸ್ತಾವವು ಬಂದಿದ್ದಿತು. ಆಗ ಅವರು “ವಲ್ಲಭದೇವನಾರು? ದೀನನಾಥನ ಮಗನಲ್ಲವೇ?” ಎಂದು ಕೇಳಲು “ಮಹಾಪ್ರಭೋ! ಅವನು ತಂದೆಯಂತಲ್ಲ, ಯೋಗ್ಯನು. ಈಗ ಈ ರಾಜ್ಯದಲ್ಲಿರುವ ಎರಡು ಪಂಗಡದವರನ್ನು ಸೇರಿಸಿ ಸಮಾಧಾನ ಕಂಡಿಸುವುದು ಯುಕ್ತವೆಂದು ಕಾಣುತ್ತದೆ” ಎನ್ನಲು ರಾಜರು ‘ವಲ್ಲಭದೇವ, ವಲ್ಲಭದೇವ’ ಎಂದು ಎರಡು ಮೂರಾವೃತ್ತಿ ಹೇಳಿ ‘ಅವನು ಇನ್ನೂ ಚಿಕ್ಕ ವಯಸ್ಸಿನವನು; ಮುಂದೆ ಅಭಿವೃದ್ಧಿಗೆ ಬರತಕ್ಕವನು; ಬುದ್ಧಿಶಾಲಿಯಾಗಿ ಮ್ಮಲ್ಲಿ ಪೂರ್ಣಭಕ್ತಿಯುಳ್ಳವನಾಗಿದ್ದರೆ ಅವನ ಯೋಗಕ್ಷೇಮವನ್ನು ನಾವು ನೋಡಿಕೊಳ್ಳುವೆವು’ ಎಂದುದಕ್ಕೆ, ನಾನು ‘ಮಹಾಸ್ವಾಮಿ! ಅವನಿಗೆ ತಮ್ಮಲ್ಲಿ ರಿಪೂರ್ಣವಾದ ಭಕ್ತಿಯಿದೆ,’ ಎಂದು ಹೇಳಿದ ಮೇಲೆ ಈ ಮದುವೆಗೆ ಮ್ಮತ್ತಿಸಿದರು.”

“ಸ್ವಾಮಿ, ಸಾಲ್ವರೆ, ಅಲ್ಪನಾದ ನನ್ನನ್ನು ರಾಜರು ಅಷ್ಟುಮಟ್ಟಿಗೆ ಚಾರಿಸಿದರೋ?”

“ಅವರು ಹೇಳಿದ ಮಾತನ್ನೇ ಈಗ ನಾನು ಹೇಳಿದುದು” ಎಂದು ಸಾಲ್ವನ ಹೇಳುತ್ತಲೆ ಅದು ನಿಜವೆಂದು ಶಾಂತವೀರನು ಒಪ್ಪಿಕೊಂಡನು. ಆಗ ವಲ್ಲಭ ದೇವನು “ಇಷ್ಟು ಮಟ್ಟಿಗೆ ರಾಜರ ಕೃಪೆ ನನ್ನ ಮೇಲೆ ಇರುವಾಗ ನಾನು ಅವನ ಗೋಸ್ವರ ಯಾವುದನ್ನು ತಾನೇ ಮಾಡಲಾರೆನು” ಎಂದನು.

ಅದನ್ನು ಶಾಂತವೀರನು ಕೇಳಿ ಸಂತೋಷಪಟ್ಟು “ಈಗ ನಿನಗೆ ಇದು ಅಭಿಪ್ರಾಯವು ಸರಿಯಾದುದು; ಈಗ ರಾಜದ್ರೋಹಿಗಳಾರಾದರೂ ಸಿಕ್ಕಿದರೆ ಅವರನ್ನು ಸರಿಯಾಗಿ ದಂಡಿಸಿ ಮುಂದೆ ಅಂಥಾ ದ್ರೋಹಗಳು ನಡೆಯದಂ ಮಾಡುತ್ತೀಯೆ ಎಂಬ ನಂಬುಗೆಯು ನನಗುಂಟಾಯಿತು” ಎಂದು ಹೇಳಿ ತನ ಮಗಳು ರೇಣುಕೆಯ ಮುಖವನ್ನು ನೋಡಿದನು.

ಆಗ ಅವಳು “ಅಪ್ಪಾ ನಿನ್ನ ಕೋರಿಕೆಯು ಎಂದಿಗೂ ನೇರವೇರಬೇಕೆಂದು ನಾನು ದೇವರನ್ನು ಪ್ರಾರ್ಥಿಸುವೆನು. ರಾಜದ್ರೋಹಿಗಳಿಗೆ ಮಾಡುವ ದಂಡನೆಗಳನ್ನು ಕೇಳಿದರೆ ನನಗೆ ಸಂಕಟವಾಗುವುದು. ನ್ಯಾಯಾಧಿಪತಿಗೆ ಕೈಗೆ ಅಲ್ಪಾಪರಾಧಿಗಳು ಮಾತ್ರ ಸಿಕ್ಕಲಿ” ಎಂದಳು.

“ಅಮ್ಮಾ ಮಗುವೇ! ಮನುಷ್ಯರಿಗುಂಟಾಗುವ ಬುದ್ಧಿ ರೋಗಗಳೆ ನ್ಯಾಯಾಧಿಪತಿಗಳು ವೈದ್ಯರು. ವೈದ್ಯರು ಮನುಷ್ಯರ ವಾರೀರಕ ರೋಗಗಳಿ ಔಷಧವನ್ನು ಕೊಟ್ಟು ವಾಸಿಮಾಡುವರು. ಅವರನ್ನು ಅಲ್ಪರೋಗಗಳಿಗೆ ಮಾತ್ರ ಚಿಕಿತ್ಸೆಮಾಡಿ, ಪ್ರಬಲವಾದ ರೋಗಗಳಿಗೆ ಚಿಕಿತ್ಸೆಮಾಡುವ ಅವಶ್ಯಕವಿವೆಂದು ಹೇಳಿದಂತಾಯಿತು. ಪ್ರಭಲ ರೋಗಗಳನ್ನು ವಾಸಿಮಾಡಿದರಲ್ಲವೆ ಜನಗಳಿಗೆ ಉಪಕಾರವೂ ವೈದ್ಯರಿಗೆ ಖ್ಯಾತಿಯೂ ಲಾಭವೂ ಬರುವುವು.”

ಶಾಂತವೀರನು ಈ ರೀತಿ ಹೇಳುತ್ತಲಿರುವ ವೇಳೆಗೆ ಸರಿಯಾಗಿ ಒಬ್ಬ ಭೃತ್ಯನು ವಲ್ಲಭದೇವನ ಸಮೀಪಕ್ಕೆ ಬಂದು ಅವನ ಕಿವಿಯಲ್ಲಿ ಏನನ್ನೂ ಹೇಳಿದನು. ಒಡನೆಯೇ ವಲ್ಲಭದೇವನು ಎದ್ದು ತನ್ನ ಮಾವನ ಅಪೇಕ್ಷೆಯ ನೆರವೇರುವ ಸಮಯವೊದಗಿತೆಂಬ ಅಭಿಪ್ರಾಯವನ್ನು ಮುಖಭಾವದಿಂದ ಸೂಚಿಸುತ್ತ “ನನಗೆ ಸ್ವಲ್ಪ ಅನುಸರದ ಕೆಲಸವಿದೆ; ಹೊರಗೆ ಹೋಗಿ ಬರುವೆನು ಎಂದು ಹೊರಗೆ ಹೋಗಿ ನಿಮಿಷಮಾತ್ರದಲ್ಲಿ ಹಿಂದಿರುಗಿ ಬಂದು “ನೀವೆಲ್ಲರ ಪ್ರಭಲಜಾಡ್ಯಕ್ಕೆ ಚಿಕಿತ್ಸೆಮಾಡಿದರೆ ಖ್ಯಾತಿಯೂ ಲಾಭವೂ ಬರುವುದೆಂದೇ ಈಗತಾನೇ ಹೇಳುತ್ತಲಿದ್ದಿರಿ. ಅಂಥಾ ಜಾಡ್ಯವು ಈಗ ಒಂದು ಅನುಕೂಲವೂ

ಗೊರೆತಿದೆ. ಖ್ಯಾತಿಯನ್ನೂ ಲಾಭವನ್ನೂ ನಾನು ಕೋರುವನಲ್ಲ; ಆದರೂ
 ಕೆ ಜಾಡ್ಯಕ್ಕೆ ತಕ್ಕ ಚಿಕಿತ್ಸೆಯನ್ನು ಮಾಡುವೆನು” ಎಂದು ಹಸನ್ಮುಖನಾಗಿ
 ರೀಳಿದನು.

ಆಗ ರೇಣುಕೆಯು ವಲ್ಲಭದೇವನನ್ನು ನೋಡಿ “ತಮ್ಮ ಮಾತು ನನಗೆ
 ಕೆನ್ನಾಗಿ ತಿಳಿಯಲಿಲ್ಲ” ಎನ್ನಲು, “ನಾವು ವರಿಹಾಸ್ಯವಾಗಿ ಹೇಳುತ್ತಲಿದ್ದುದು
 ಒಜವಾಗಿ ಪರಿಣಮಿಸಿತು; ರಾಜದ್ರೋಹಕಾರ್ಯವೊಂದು ನಡೆದಿದೆ” ಎಂದನು.

“ಅಯ್ಯೋ! ಕಷ್ಟ, ಕಷ್ಟ” ಅವಳ ಮುಖವು ಬಿಳುವಾಯಿತು, ಹಾಗೆಯೇ
 ಸ್ವಲ್ಪ ಸಮಾಧಾನವನ್ನು ತಾಳಿ ಆಕೆಯು ಅದು ನಿಜವೋ?” ಎಂದಳು.

“ಇಗೋ ನನಗೆ ಬಂದಿರುವ ಕಾಗದವನ್ನು ಓದಿ ನೋಡು” ವಲ್ಲಭದೇವನು
 ತನ್ನಲ್ಲಿದ್ದ ಕಾಗದವನ್ನು ರೇಣುಕೆಯ ಕೈಗೆ ಕೊಟ್ಟನು.

ಆ ಕಾಗದದಲ್ಲಿ ಈ ತೆರದಿಂದ ಬರೆದಿದ್ದಿತು:—

“ವಕೀಲ ಮಹಾಶಯರ ಸಮಕ್ಷಮಕ್ಕೆ.— ಸರ್ಕಾರದ ಅಭಿಮಾನಿಯಾದವ
 ಮೊಬ್ಬನು ವಿನಯಪೂರ್ವಕವಾಗಿ ತಿಳಿಯಪಡಿಸುವುದೇನೆಂದರೆ— ಈದಿನ ರೇವಿಗೆ
 ಬಂದ ಜಯಲಕ್ಷ್ಮಿಯೆಂಬ ನಾವೆಯಲ್ಲಿ ನೌಕಾಧಿಪತಿಯ ಸಹಾಯಕನಾದ
 ಧರ್ಮದೇವನೆಂಬುವನು ಎಲಾದ್ದೀವಕ್ಕೆ ಹೋಗಿ, ಅಲ್ಲಿಯ ರಾಕ್ಷಸನಿಗೆ ಒಂದು
 ಲೇಖನವನ್ನು ಕೊಟ್ಟು, ಅಮರದೇಶದಲ್ಲಿರುವ ಆ ರಾಕ್ಷಸನ ಗೂಢಚಾರನೊಬ್ಬನಿಗೆ
 ಮತ್ತೊಂದು ಲೇಖನವನ್ನು ತಂದಿರುವನು. ಆ ಲೇಖನವು ಅವನಲ್ಲಿಯೋ,
 ಅವನ ಮನೆಯಲ್ಲಿಯೋ, ನಾವೆಯಲ್ಲಿಯೋ ಇರುವುದು. ಧರ್ಮದೇವನನ್ನು
 ಕಿರೆ ಹಿಡಿದು ಹುಡುಕಿದರೆ ಅದು ಸಿಕ್ಕುವುದು.”

ಅದನ್ನು ಓದಿ ರೇಣುಕೆಯು “ಇದು ಮೂಕ ಅರ್ಜಿ, ಊರಿಲ್ಲ; ಬರೆದವರ
 ಹೆಸರಿಲ್ಲ; ನಿಮ್ಮ ಹೆಸರಿಗೆ ಬರೆದಿಲ್ಲ” ಎಂದು ಹೇಳಿ ಅದನ್ನು ವಲ್ಲಭದೇವನ
 ಕೈಯಲ್ಲಿ ಕೊಟ್ಟಳು.

“ಆದರೇನು? ಸರ್ಕಾರದ ವಕೀಲನು ಊರಲ್ಲಿ ಇಲ್ಲವಾದುದರಿಂದ ನಾನೇ
 ಅವನ ಕೆಲಸವನ್ನು ನೋಡುತ್ತಲಿದ್ದೇನೆ.”

“ಅಪರಾಧಿಯು ಎಲ್ಲಿ?”

“ಸೆ ರೆ ಯ ಲ್ಲಿ. ಈ ಅರ್ಜಿಯಲ್ಲಿ ಹೇಳಿರುವ ಕಾಗದವು ಸಿಕ್ಕಿದರೆ
 ಅಪರಾಧಿಯು ಯಮಲೋಕದಲ್ಲಿ ಇರುವನು.”

ಆ ಮಾತನ್ನು ಕೇಳಿ ರೇಣುಕೆಯು ಕೈಮುಗಿದುಕೊಂಡು “ಸ್ವಾಮೀ! ಈ ದಿವಸ ನಮ್ಮ ಮದುವೆಯ ಊಟವು. ಇಂದು ಆ ನಿರ್ಭಾಗ್ಯನಾದ ಅಪರಾಧಿಯ ವಿಷಯದಲ್ಲಿ ನನಗೋಸುಗ ತಾವು ಪರಿಪೂರ್ಣಕೃಪೆಯನ್ನು ತೋರಿಸಬೇಕು” ಎಂದು ಅಂಗಲಾಚಿಕೊಂಡಳು.

“ನಿನ್ನ ಸಂತೋಷಕ್ಕಾಗಿ ಈ ಅಪರಾಧಿಯಲ್ಲಿ ಸಾಧ್ಯವಾದಮಟ್ಟಿಗೂ ಕರುಣೆಯನ್ನು ತೋರಿಸುತ್ತೇನೆ. ಅಪರಾಧವು ಪ್ರಭಲವಾಗಿದ್ದರೆ ಬಂದಿಯ ತಿರಚ್ಛೇದನವನ್ನು ಮಾಡಿಸುವೆನು” ಎಂದನು.

ಆ ಮಾತನ್ನು ಕೇಳಿ ರೇಣುಕೆಯ ಸರ್ವಾಂಗವೂ ನಡುಗಿ ಬೆವರಿತು. “ಸ್ವಾಮೀ! ನನಗಾಗಿ ಅವರಾಧಿಯನ್ನು ಕ್ಷಮಿಸಬೇಕು” ಎಂದು ಅವಳು ಪುನಃ ವಲ್ಲಭದೇವನನ್ನು ಬೇಡಿದುದಕ್ಕೆ, ಅವನು “ನೋಡೋಣ” ಎಂದನು.

ಅಷ್ಟರಲ್ಲಿಯೇ ಶಾಂತವೀರನು “ಅಯ್ಯಾ ವಲ್ಲಭದೇವ! ಹೆಂಗಸರ ಮಾತನ್ನು ನೀನು ಕೇಳಬೇಡ. ಸರ್ಕಾರನ ಕೆಲಸವನ್ನು ಸರಿಯಾಗಿ ಮಾಡು, ಹೋಗು” ಎನ್ನುವ ವಲ್ಲಭದೇವನು ನ್ಯಾಯಸ್ಥಾನಕ್ಕೆ ಹೊರಟನು.

ವಲ್ಲಭದೇವನು ಹೊರಗೆ ಬರುವಾಗ ಪ್ರಾಣಗಳನ್ನು ಉಳಿಸುವ ತೆಗೆಯಿಸುವ ಅಧಿಕಾರಿಯ ಗಾಂಭೀರ್ಯವನ್ನು ತಾಳಿ, “ನಾನು ಶಾಂತವೀರನ ಮಗಳನ್ನು ಮದುವೆಯಾಗಿ ಮುಂದೆ ಅಭಿವೃದ್ಧಿಗೆ ಬರಬೇಕೆಂದಿರುವಾಗ ನನ್ನ ತಂದೆಯ ರಾಜಕೀಯ ವ್ಯಾಪಾರದಿಂದ ಎಲ್ಲಿ ನನ್ನ ಅಭಿವೃದ್ಧಿಗೆ ಕುಂದಕ ವುಂಟಾಗುವುದೋ, ಉಂಟಾದರೆ ಪರಿಹಾರವಾವುದು? ಒಂದುವೇಳೆ ನನ್ನ ತಂದೆಯು ಸಿಕ್ಕಿಬಿದ್ದರೆ ಅವನನ್ನು ಬಿಡಿಸಿಕೊಳ್ಳುವುದು ಹೇಗೆ?” ಎಂದು ಯೋಚಿಸುತ್ತ, ಮಾಡುವ ಕೆಲಸಗಳನ್ನು ಉಪಾಯವಾಗಿಯೂ ಅನುಸಾನಕ್ಕೆ ಆಸ್ಪದವಿಲ್ಲದಂತೆಯೂ ಮಾಡಿದರೆ ನನ್ನ ಏಳಿಗೆಗೂ ಕುಂದುಕವಿಲ್ಲದೆ ತಂದೆಯನ್ನೂ ಉಳಿಸಿಕೊಳ್ಳಬಹುದು ಎಂದು ಧೈರ್ಯಗೊಂಡು, ತನ್ನಂಥಾ ಬುದ್ಧಿ ಮಂತನೂ ಸುಖಿಯೂ ಯಾರೂ ಇಲ್ಲವೆಂದು ಹಿಗ್ಗುತ್ತ ನ್ಯಾಯಸ್ಥಾನದ ಬಾಗಿಲನ್ನು ಸೇರಿದನು.

ವಲ್ಲಭದೇವನು ನೊದಲೇ ಧನಿಕನು. ದೀನನಾ ಧನಿಗೆ ಒಬ್ಬನೇ ಮಗನು. ಪಿತೃರ್ಜಿತದ ಸ್ವತ್ತು ಹೇರಳವಾಗಿದ್ದಿತು. ಅವನಿಗೆ ವಯಸ್ಸು ಇಪ್ಪತ್ತೇಳು; ಆದರೂ ದೊಡ್ಡ ಅಧಿಕಾರದಲ್ಲಿದ್ದನು. ಸುಂದರಿಯಾದ

ರೇಣುಕೆಯನ್ನು ಮದುವೆಯಾಗಿ ಅವಳ ಸ್ತ್ರೀಧನವಾದ ಲಕ್ಷ ವರಹಗಳೂ ತನಗೇ ಸೇರುವಂತೆ ಏರ್ಪಡಿಸಿದ್ದನು. ಮತ್ತು ಶಾಂತವೀರನು ರಾಜನ ಆಭಿಮಾನಕ್ಕೆ ಪಾತ್ರವಾಗಿರುವುದರಿಂದ ತನ್ನ ಅಧಿಕಾರವು ಇನ್ನಷ್ಟು ಹೆಚ್ಚಾಗಿ ಗುರುವು ಎಂದೂ ನಂಬಿಕೊಂಡಿದ್ದನು. ಇದನ್ನೆಲ್ಲ ಯೋಚಿಸುತ್ತ ಅವನಿಗೆ ಮನಸ್ಸಿನಲ್ಲಿ ಉಂಟಾದ ಸಂತೋಷವು ಮುಖದಲ್ಲಿ ಹೊಮ್ಮುತ್ತಿದ್ದಿತು. ಆದರೆ ಅವನ ಗಂಭೀರಮುದ್ರೆಯಿಂದ ಅದು ಮುದ್ರಿಸಲ್ಪಟ್ಟಿದ್ದಿತು.

ಏಳನೆಯ ಅಧ್ಯಾಯ

ವಿಚಾರಣೆ

ಶಾಂತವೀರನ ಮನೆಗೆ ಸಮೀಪದಲ್ಲಿಯೇ ನ್ಯಾಯಾಸ್ಥಾನವು ಇದ್ದಿತು. ವಲ್ಲಭದೇವನು ಅಲ್ಲಿಗೆ ಬಂದಾಗ ಬಾಗಿಲಿನಲ್ಲಿ ಒಬ್ಬ ಪೋಲೀಸು ಅಧಿಕಾರಿಯು ನಿಂತಿದ್ದನು. ಅವನನ್ನು ನೋಡುತ್ತಲೇ ವಲ್ಲಭದೇವನು ಮನಸ್ಸಿನ ಸುಖಾನುಭವವು ಮರೆತು, ಸದ್ಯದ ಕಾರ್ಯವು ನೆನಪಿಗೆ ಬಂದಿತು. ಅವನು ಮತ್ತಷ್ಟು ಗಾಂಭೀರ್ಯವನ್ನು ವಹಿಸಿ “ನೀನು ಕಳುಹಿಸಿದ ಲೇಖನವನ್ನು ನಾನು ನೋಡಿದೆನು. ಅಪರಾಧಿಯನ್ನು ಸೆರೆಯಲ್ಲಿಟ್ಟಿರುವುದು ಸರಿ ; ಹೊಸ ಸುದ್ದಿಯೇನಾದರೂ ಉಂಟೋ ?” ಎಂದನು.

“ಆವುದೂ ಇಲ್ಲ.”

“ಅಪರಾಧಿಗೆ ಎಷ್ಟು ವಯಸ್ಸು ?”

“ಹತ್ತೊಂಭತ್ತು.”

ಈ ವೇಳೆಗೆ ಈ ಮನೆಯ ಸಮೀಪದಲ್ಲಿ ಮರೆಯಾಗಿ ನಿಂತಿದ್ದ ಒಬ್ಬನು ವಲ್ಲಭದೇವನ ಬಳಿಗೆ ಬಂದು “ಸ್ವಾಮೀ, ವಲ್ಲಭದೇವರೇ, ನಿಮ್ಮನ್ನು ನೋಡಿ ಬಹು ದಿನಸಗಳಾಯಿತು ; ಸೌಖ್ಯವೇ ?” ಎಂದನು.

ತನ್ನ ಪದವಿಗೆ ಗೌರವವನ್ನು ಕೊಟ್ಟು ಮಾತನಾಡಲಿಲ್ಲವೆಂಬ ಅಸಮಾಧಾನದಿಂದ ವಲ್ಲಭದೇವನು “ಬಂದ ಕೆಲಸವೇನು?” ಎನ್ನಲು, “ಪೋಲೀಸಿನವರು ನಮ್ಮ ಹಡಗಿನ ನೌಕಾಧಿಕಾರಿಯ ಸಹಾಯಕನಾಗಿದ್ದ ಧರ್ಮದೇವನೆಂಬವನನ್ನು ರಾಜದ್ರೋಹಿಯೆಂಬ ತಪ್ಪುತಿಳುವಳಿಕೆಯಿಂದ ಸೆರೆಯಲ್ಲಿಟ್ಟಿರುವರು.”

“ಆದನ್ನು ನಾನು ಬಲ್ಲೆ ; ಅವನ ವಿಚಾರಗಳಿಗೋಸ್ಕರವೇ ಈಗ ನಾನು ಇಲ್ಲಿಗೆ ಬಂದುದು.”

ಧನಕೋಟಿಯು ಸ್ನೇಹಭಾವದಿಂದ ವಲ್ಲಭದೇವನನ್ನು ನೋಡಿ, “ಧರ್ಮದೇವನನ್ನು ನೀವರಿಯಿರಿ ; ಅವನು ಬಹು ಯೋಗ್ಯನು ; ಸಾಧು ; ಅವನನ್ನು ಬಂಧನದಿಂದ ಬಿಡಿಸಿ ನಮ್ಮ ಬಳಿಗೆ ಬೇಗನೆ ಕಳುಹಿಸಿಕೊಡಬೇಕು,” ಎಂದು ಕೇಳಿಕೊಂಡನು.

ವಲ್ಲಭದೇವನು ಕುಲೀನನು, ಧನಕೋಟಿಯು ಸಾಮಾನ್ಯನು. ಅವನು ಈಗಿನ ರಾಜನಲ್ಲಿ ಭಕ್ತಿಯುಳ್ಳವನು ; ಇವನು ಚಕ್ರವರ್ತಿಯ ಕಡೆಯವನು. ಅವನು ಉದ್ಯೋಗವಧನು ; ಇವನು ವ್ಯಾಪಾರಿ, ಆದುದರಿಂದ ದೃಢಸುರಿಚಯದಿಂದ ಧನಕೋಟಿಯು ಆಡಿದ ಮಾತನ್ನು ವಲ್ಲಭದೇವನು ತಿರಸ್ಕರಿಸಿ “ನಿನ್ನ ಅಭಿಪ್ರಾಯದಲ್ಲಿ ಧರ್ಮದೇವನು ಯೋಗ್ಯನಾಗಿರಬಹುದು ; ಸರ್ಕಾರದವರ ಅಭಿಪ್ರಾಯದಲ್ಲಿ ಅವನು ರಾಜದ್ರೋಹಿಯಾಗಿ ಏಕೆ ಇರಬಾರದು” ಎಂದು ದುರದುರನೆ ಧನಕೋಟಿಯ ಮುಖವನ್ನು ನೋಡಿದನು.

ಆದನ್ನು ಕೇಳಿ ಧನಕೋಟಿಯು ಗಾಬರಿಬಿದ್ದು “ಸ್ವಾಮೀ, ತಾವು ದಯಾಳುಗಳು ; ನ್ಯಾಯವನ್ನು ಬಿಟ್ಟು ಹೋಗತಕ್ಕವರಲ್ಲ ; ಆದುದರಿಂದ ಧರ್ಮದೇವನನ್ನು ಜಾಗ್ರತೆಯಾಗಿ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುತ್ತೇನೆ” ಎಂದನು.

“ಆತನು ಅಪರಾಧಿಯಲ್ಲದೆ ಇದ್ದರೆ ನಿನ್ನ ಪ್ರಾರ್ಥನೆಯು ವ್ಯರ್ಥವಾಗಲಾರದು” ಎಂದು ವಲ್ಲಭದೇವನು ಹೇಳಿ ನ್ಯಾಯಸ್ಥಾನವನ್ನು ಪ್ರವೇಶಿಸಿದನು.

ಒಳಗೆ ನಾಲಕ್ಕಾರು ಮೋಲೀಸಿನವರು ತಮ್ಮ ನಡುವೆ ಧರ್ಮದೇವನನ್ನು ನಿಲ್ಲಿಸಿಕೊಂಡಿದ್ದರು. ವಲ್ಲಭದೇವನು ಧರ್ಮದೇವನನ್ನು ಕ್ಷಣಮಾತ್ರ ದೃಷ್ಟಿಸಿನೋಡಿ ಮುಂದೆ ಹೊರಟು ಅಧಿಕಾರದ ಪೀಠವನ್ನು ನೇರಿದನು. ಧರ್ಮದೇವನ ಅಗಲವಾದ ಹಣೆಯನ್ನೂ, ಕಣ್ಣಿನ ಹೊಳಪನ್ನೂ, ಮುಖದ ವರ್ಚಸ್ಸನ್ನೂ ನೋಡಿದವನಾಗಿ ಇವನು ಬುದ್ಧಿವಂತನು, ದೈರ್ಯಶಾಲಿ, ಕಪಟವರಿಯದವನು ಎಂದು ತಿಳಿದು, ವಲ್ಲಭದೇವನ ಮನದಲ್ಲಿ ದಯೆಯುಂಟಾಯಿತು. ಆದರೆ ಪ್ರಧಮಾಭಿಪ್ರಾಯವು ಒಬ್ಬನೇ ಕೊನೆಗೆ ತಪ್ಪಾಗಬಹುದೆಂಬ ತುಂಕಿಯಿಂದ, “ಅಪರಾಧಿಯನ್ನು ಕರೆದುಕೊಂಡುಬನ್ನಿರಿ” ಎಂದು

ಪೋಲೀಸಿನವರಿಗೆ ಗಟ್ಟಿಯಾಗಿ ಹೇಳಿದನು. ಉತ್ತರಕ್ಷಣದಲ್ಲಿಯೇ ಧರ್ಮದೇವನನ್ನು ಒಳಕ್ಕೆ ಕರೆತಂದರು. ಅವನ ಮುಖವು ವಿವರ್ಣವಾಗಿದ್ದರೂ ಶಾಂತವಾಗಿದ್ದಿತು. ಅವನು ಒಳಗೆ ಬಂದು ನ್ಯಾಯಾಧಿಪತಿಗೆ ತಲೆಬಾಗಿ ಆಪರಾಧಿಯ ಸ್ಥಾನದಲ್ಲಿ ನಿಂತುಕೊಂಡನು.

ದುವ್ಯಕ್ತಿಯಲ್ಲಿ ಪೋಲೀಸಿನವರು ಅಗ್ರಗಣ್ಯರು ; ಆಪರಾಧಿಯೆಂದು ಯಾವನಾದರೂ ಸಿಕ್ಕಿದರೆ ಸರಿ; ಬೇಕಾಗುವ ಕಾಗದಗಳನ್ನು ನಿಮಿಷಮಾತ್ರದಲ್ಲಿ ಸಂಪಾದಿಸಿಬಿಡುವರು. ಧರ್ಮದೇವನ ವಿಷಯದಲ್ಲಿ ಕಾಗದಗಳು ಹೇರಳವಾಗಿ ಸೇರಿದ್ದಿತೆಂದರೆ ಆಶ್ಚರ್ಯವೇನು ? ಅವು ವಲ್ಲಭದೇವನ ಮೇಜಿನ ಮೇಲೆ ಸಿದ್ಧವಾಗಿದ್ದುವು ; ಅವನು ಅವುಗಳನ್ನು ಒಂದೊಂದಾಗಿ ಬಿಚ್ಚಿ ನೋಡುತ್ತ. “ನೀನು ಯಾರು, ಏನು ಕೆಲಸ ?” ಎಂದು ಆಪರಾಧಿಯನ್ನು ಕೇಳಿದನು.

“ಮಹಾಸ್ವಾಮಿ ! ನನ್ನ ಹೆಸರು ಧರ್ಮದೇವ ; ನಾನು ಜಯಲಕ್ಷ್ಮಿಯ ಸಹಾಯಕ ನೌಕಾಧಿಪನು.”

“ನಿನ್ನ ವಯಸ್ಸೆಷ್ಟು ?”

“ಹತ್ತೊಂಬತ್ತು.”

“ನಿನ್ನನ್ನು ಸೆರೆಹಿಡಿಯುವಾಗ ಏನು ಮಾಡುತ್ತಲಿದ್ದೆ ?”

“ನನ್ನ ಮದುವೆಯೂಟದಲ್ಲಿದ್ದೆ.”

ಆ ಮಾತನ್ನು ಕೇಳಿ ವಲ್ಲಭದೇವನು ಮನಗರಗಿದವನಾಗಿ “ಮದುವೆ ಯೂಟದಲ್ಲಿದ್ದೆಯಾ ?” ಎಂದು ಪುನಃ ಕೇಳಿದನು.

“ಸ್ವಾಮಿ ! ಅಹುದು. ಮೂರು ವರ್ಷಗಳಿಂದ ನಾನು ಪ್ರೀತಿಸುತ್ತಲಿದ್ದ ಸುಂದರಿಯಾದ ಲಲಿತಾಂಗಿಯನ್ನು ಮದುವೆಯಾಗುವ ಸಂದರ್ಭದಲ್ಲಿ ನನ್ನನ್ನು ಸೆರೆಹಿಡಿದರು” ಎಂದು ಬಹು ದೀನಸ್ವರದಿಂದ ಹೇಳಿದನು. ಆ ಸ್ವರವು ವಲ್ಲಭದೇವನ ಹೃದಯವನ್ನು ಭೇದಿಸಿತು. ನಾನು ಇದೇ ಸನ್ನಿವೇಶದಲ್ಲಿದ್ದು ಪ್ರಿಯಳಾದ ಸುಂದರಾಂಗಿಯನ್ನೂ ಮದುವೆಯೂಟವನ್ನೂ, ಇವುಗಳೆಂದಂತಾಗಿದ್ದ ಸುಖವನ್ನೂ ಬಿಟ್ಟು, ನನ್ನಂತೆಯೇ ಮದುವೆಯಾಗುವ ದರಲ್ಲಿರುವ ಮತ್ತೊಬ್ಬನ ಸುಖವನ್ನು ಕೆಡಿಸುವುದಕ್ಕೆ ಬಂದಹಾಗಾಯಿತು ಎಂದು ಯೋಚಿಸಿಕೊಳ್ಳುತ್ತ, “ಆಮೇಲೆ?” ಎಂದನು.

“ಆಮೇಲೆ ಏನು ಹೇಳಲಿ ?”

“ತಿಳಿದುದನ್ನೆಲ್ಲಾ ಹೇಳು.”

“ಸ್ವಾಮಿ ! ನನಗೆ ಯಾವುದೂ ತಿಳಿಯದು. ಆ ವಿಷಯದಲ್ಲಿ ಏನನ್ನು ಹೇಳಬೇಕೋ ಅಪ್ಪಣೆಯಾದರೆ ತಿಳಿದುದನ್ನು ಅರಿಕೆ ಮಾಡುತ್ತೇನೆ ”

“ನೀನು ರಾಜ್ಯಭ್ರಷ್ಟನಾದ ಚಕ್ರವರ್ತಿಯ ಸೈನ್ಯದಲ್ಲಿದ್ದೆಯೋ ? ”

“ಅವರು ನನ್ನನ್ನು ಸೈನ್ಯಕ್ಕೆ ನೇರಿಸಬೇಕೆಂದು ಇದ್ದರು ; ಅಷ್ಟರಲ್ಲಿಯೇ ರಾಜ್ಯವು ಅವರ ಕೈಬಿಟ್ಟುಹೋಯಿತು.”

“ನೀನು ರಾಜಕೀಯವ್ಯಾಪಾರಗಳಲ್ಲಿ ಬಹಳವಾಗಿ ಪ್ರವರ್ತಿಸುವನೆಂದು ಕಾಣುತ್ತದೆ.”

“ಸ್ವಾಮಿ ! ನನಗೆ ಆ ವ್ಯಾಪಾರವೇ ತಿಳಿಯದು ; ನಾನು ಇನ್ನೂ ಚಿಕ್ಕವನು ; ವೃದ್ಧನಾದ ನನ್ನ ತಂದೆಯನ್ನು ಪೋಷಿಸುವುದೂ, ಸುಂದರಿಯಾದ ಲಲಿತಾಂಗಿಯನ್ನು ಮದುವೆಯಾಗುವುದೂ, ಜಯ ಲಕ್ಷ್ಮಿಯ ನೌಕಾಧಿಪತ್ಯವನ್ನು ಪಡೆಯುವುದೂ ಎಂಬ ಈ ಮೂರರಲ್ಲಿ ನನ್ನ ಯಾವ ದ್ವ್ಯಾಪಾರವೂ ಅಡಕವಾಗಿದೆ” ಎಂದು ಹೇಳಿದನು.

ಧರ್ಮದೇವನ ಮುಖದಿಂದ ಹೊರಟ ನಿಷ್ಕಪಟವಾದ ಈ ಮಾತುಗಳನ್ನು ಕೇಳಿ ವಲ್ಲಭದೇವನ ಮನಸ್ಸು ಮತ್ತಷ್ಟು ಕರಗಿ “ ಇವನು ಗುಣಶಾಲಿ, ಇಷ್ಟು ಸಣ್ಣ ವಯಸ್ಸಿನಲ್ಲಿ ರಾಜದ್ರೋಹವನ್ನು ಮಾಡಲಾರನು. ರೇಣುಕೆಯು ಈ ದಿನ ಮಾಡಿದ ಪ್ರಾರ್ಥನೆಯನ್ನು ಪ್ರೀತಿಸುವರ್ತಕ ನೆರವೇರಿಸುವೆನು ” ಎಂದು ಆಲೋಚಿಸಿ “ ನಿನಗಾರಾದರೂ ಹಗೆಗಳೆಂಟೋ ? ” ಎಂದು ಧರ್ಮದೇವನನ್ನು ಕೇಳಿದನು.

“ ಸ್ವಾಮೀ ! ನನ್ನ ಸಂಪತ್ತಿಗೆ ಹಗೆಗಳಿರುವರೆಂದು ಹೇಗೆ ಹೇಳಲಿ ? ”

“ ಹಾಗೆನ್ನಬೇಡ. ನೌಕಾಧಿಪತ್ಯವನ್ನು ಪಡೆಯುವುದೂ ಸುಂದರಿಯನ್ನು ಮದುವೆಯಾಗುವುದೂ ಮಾತ್ಸರ್ಯಕ್ಕೆ ಸಾಕಾದಷ್ಟು ಕಾರಣಗಳು.”

“ ಸ್ವಾಮೀ, ತಾವು ಪ್ರಾಜ್ಞರು. ತಾವು ಹೇಳುವಂತೆ ನನಗೆ ಶತ್ರುಗಳು ಇದ್ದರೂ ಇರಬಹುದು. ಹಗೆಗಳು ಇರುವರೆಂದರಿಯದೆ ಇರುವುದೇ ಪರಮ ಸುಖವೆಂದು ತಿಳಿದಿರುವೆನು.”

“ ಹಾಗೆ ತಿಳಿದುಕೊಂಡಿರುವುದು ಸರಿಯಲ್ಲ; ಪ್ರತಿಯೊಬ್ಬ ಮನುಷ್ಯನೂ ಲೋಕವೆಲ್ಲಾ ತನ್ನ ಶತ್ರುವೆಂದು ಭಾವಿಸಿ ಬಹು ಜಾಗರೂಕತೆಯಿಂದ

ಕೆಲಸಗಳನ್ನು ಮಾಡಬೇಕು; ಹಾಗೆ ಮಾಡದಿದ್ದರೆ ಮೋಸಹೋಗುವನು. ಇಲ್ಲಿ ನೋಡು, ಸಾಧಾರಣವಾಗಿ ನ್ಯಾಯಾಧಿಕಾರಿಗಳು ಅವರಾಧಿಗೆ ಅಪರಾಧ ಪತ್ರವನ್ನು ತೋರಿಸುವುದಿಲ್ಲ; ಆದರೂ ನಾನು ನಿನ್ನ ಯೋಗ್ಯತೆಗೆ ಮೆಚ್ಚಿ ಅಪರಾಧಪತ್ರವನ್ನು ತೋರಿಸುತ್ತೇನೆ” ಎಂದು ಧರ್ಮದೇವನ ಕೈಯಲ್ಲಿ ಆ ಕಾಗದವನ್ನು ಕೊಟ್ಟು “ಇದು ಯಾರ ಬರಹ ಬಲ್ಲೆಯಾ,” ಎಂದು ಕೇಳಿದನು.

“ ಸ್ವಾಮೀ! ಇದು ಇಂಧವನ ಬರಹವೆಂದು ಹೇಳಲಾರೆನು; ಆದರೂ ಇದನ್ನು ಬರೆದವನು ನನಗೆ ನಿಜವಾದ ಶತ್ರುವೆಂದು ಊಹಿಸುವೆನು. ತಮ್ಮಂಥ ದಯಾಳುಗಳು ನನ್ನನ್ನು ವಿಚಾರಣೆಮಾಡುವಿರಾದುದರಿಂದ ನಾನು ನಿರಾತಂಕನಾಗಿರುವೆನು.

“ ಈಗ ನನ್ನನ್ನು ನ್ಯಾಯಾಧಿಕಾರಿಯಾಗಿ ಭಾವಿಸದೆ, ನಿನ್ನಲ್ಲಿ ಪೂರ್ಣ ವಿಶ್ವಾಸವನ್ನಿಟ್ಟಿರುವ ಆಪ್ತಸ್ನೇಹಿತನೆಂದು ಭಾವಿಸಿ, ನಾನು ಕೇಳುವ ಪ್ರಶ್ನೆಗೆ ಸರಿಯಾದ ಉತ್ತರವನ್ನು ಕೊಡು. ಹೆಸರಿಲ್ಲದ ಈ ಬರಹದಲ್ಲಿ ಹೇಳಿರುವುದು ಎಷ್ಟರಮಟ್ಟಿಗೆ ನಿಜವೋ ತಿಳುಹು ”.

“ ಸ್ವಾಮೀ! ನಾನು ಸತ್ಯವಾಗಿ ಹೇಳುತ್ತೇನೆ; ಜಯಲಕ್ಷ್ಮಿಯ ನೌಕಾಧಿಪನು ಸಾಯುವಕಾಲದಲ್ಲಿ ಒಂದು ಕಾಗದದ ಕಟ್ಟನ್ನು ನನ್ನಲ್ಲಿ ಕೊಟ್ಟು, ಇದನ್ನು ಏಲಾಡ್ವೀಪದಲ್ಲಿರುವ ಚರ್ಕವರ್ತಿಯ ಮಂತ್ರಿಯ ಕೈಯಲ್ಲಿ ಕೊಡು; ಅವನು ಅಮರದೇಶದಲ್ಲಿ ಯಾರಿಗಾದರೂ ಕೊಡಹೇಳಿ ನಿನ್ನಲ್ಲಿ ಯಾವುದಾದರೂ ಕಾಗದವನ್ನು ಕೊಟ್ಟರೆ ಅದನ್ನು ಅವರಿಗೆ ತಲಪಿಸು. ಎಂದು ಹೇಳಿದ್ದನು. ಮರಣಕಾಲದಲ್ಲಿ ಹೇಳಿದ ಆ ಮಾತನ್ನು ಯಾರಾದರೂ ಮೀರಬಹುದೇ? ಅದರಲ್ಲಿಯೂ ನೌಕಾಧಿಪತಿಯು ಹೇಳಿದಂತೆ ಮಾಡದಿರುವುದು ಅವನ ಕೈಕೆಳಗಿನವನಾದ ನನಗೆ ಧರ್ಮವಲ್ಲ. ಆತನ ಮಾತಿನಂತೆ ನಡೆದಿಲ್ಲದೆ ಮತ್ತೇನೂ ಇಲ್ಲ. ಈ ದಿನ ನನ್ನನ್ನು ಸೆರೆ ಹಿಡಿಯದಿದ್ದರ ನಾಳೇ ಅಮರದೇಶಕ್ಕೆ ಪಯಣಮಾಡಬೇಕೆಂದು ಇದ್ದೆನು.”

ಈ ಮಾತುಗಳನ್ನು ಕೇಳುತ್ತಲೇ ವಲ್ಲಭದೇವನು “ ಇದು ನಿಜವೆಂದು ಕಾಣುತ್ತದೆ; ಇವನು ಮಾಡಿದುದು ಬರಿಯ ಅವಿವೇಕದ ಕೆಲಸವೇ ಹೊರತು ರಾಜದ್ರೋಹವಲ್ಲ. ಆ ಅವಿವೇಕದ ಕೆಲಸವನ್ನು ನೌಕಾಧಿಪತಿಯು ಅಪ್ಪಣೆ ಯಂತೆ ಮಾಡಿದ್ದಾನೆ ” ಎಂದು ಯೋಚಿಸಿ, “ ನೀನು ಏಲಾಡ್ವೀಪದಿಂದ

ತಂದಿರುವ ಕಾಗದವನ್ನು ನನ್ನಲ್ಲಿ ಕೊಟ್ಟು ನಾನು ಕರೆದಾಗ ಬರುವೆನೆಂದು ಮಾತುಕೊಟ್ಟು ಹೋಗು” ಎಂದು ಹೇಳಿದನು.

“ ಸ್ವಾಮೀ ! ಹಾಗಾದರೆ ನನಗೆ ಹೋಗಲು ಅವಕಾಶವೇ ? ”

“ ಮೊದಲು ಆ ಕಾಗದವನ್ನು ಕೊಡು.”

“ ಅದನ್ನು ಆವಾಗಲೇ ಪೋಲೀಸಿನವರು ನನ್ನಿಂದ ತೆಗೆದುಕೊಂಡರು. ತಮ್ಮಲ್ಲಿರುವ ಕಾಗದಗಳೆಲ್ಲರಬಹುದೆಂದು ತೋರುವುದು.”

“ ಅದು ಯಾರ ಹೆಸರಿಗೆ ಬರೆದಿದೆ ? ”

“ ಅನುರಪುರದ ರಾಜಬೀದಿಯಲ್ಲಿರುವ ದೀನನಾಥರ ಹೆಸರಿಗೆ ಬರೆದಿದೆ.”

ದೀನನಾಥನ ಹೆಸರನ್ನು ಕೇಳಿದೊಡನೆಯೇ ವಲ್ಲಭದೇವನು ತಲೆಯ ಮೇಲೆ ಸಿಡಿಲು ಬಿದ್ದವನಂತೆ ಸ್ವಲ್ಪ ಹೊತ್ತು ಸ್ತಬ್ಧನಾಗಿದ್ದು, ಬಳಿಕ ಕಾಗದದ ಕಟ್ಟನ್ನು ಹುಡುಕಿ, ಆ ಹೆಸರಿಗಿದ್ದ ವತ್ರವನ್ನು ತೆಗೆದು, ಮೂರು ನಾಲ್ಕಾವೃತ್ತಿ ಅದರ ವಿಳಾಸವನ್ನು ಓದಿ, ಅನಂತರ ಅದನ್ನು ಬಿಚ್ಚಿ ಒಳಗಿರುವ ಸಂಗತಿಯನ್ನು ಓದಿಕೊಂಡು “ ನೀನು ದೀನನಾಥನನ್ನು ಬಲ್ಲೆಯೇ ? ” ಎಂದು ಕೇಳಿದನು.

“ ಸ್ವಾಮಿ ! ನಾನು ಕಾಣೆ.”

“ ಆದರೆ ಮೇಲು ವಿಳಾಸವು ನಿನಗೆ ಗೊತ್ತಿದೆ.”

“ ಅದು ತಿಳಿಯದೆ ಇದ್ದರೆ ನಾನು ಹೇಗೆ ಕಾಗದವನ್ನು ತಲಪಿಸುವುದು ? ”

ವಲ್ಲಭದೇವನ ಮುಖವು ಬೆಪ್ಪಾಗಿ ಮನಸ್ಸಿನ ಗಾಬರಿಯನ್ನು ಹಾಗೆಯೇ ಅಡಗಿಸಿಕೊಂಡು ಧರ್ಮದೇವನನ್ನು ನೋಡಿ “ ಈ ಕಾಗದವನ್ನು ಯಾರಿಗಾದರೂ ತೋರಿಸಿದ್ದೀಯಾ ? ” ಎಂದನು.

“ ನಾನು ಇನ್ನು ಯಾರಿಗೂ ತೋರಿಸಿಲ್ಲ.”

ವಲ್ಲಭದೇವನು ಹುಬ್ಬುಗಳನ್ನು ಗಂಟು ಹಾಕಿಕೊಂಡು, ಹಲ್ಲುಗಳನ್ನು ಕಡಿಯುತ್ತ, ಎರಡು ಕೈಗಳಿಂದಲೂ ಮುಖವನ್ನು ಮುಚ್ಚಿಕೊಂಡು “ ಅಯ್ಯೋ! ಮಿತಿಮಾರಿತು” ಎಂದು ಗೊಣಗುಟ್ಟಿಕೊಳ್ಳುತ್ತಲಿದ್ದನು. ವಲ್ಲಭದೇವನ ಅವಸ್ಥೆಯನ್ನು ನೋಡಿ ಧರ್ಮದೇವನು “ ಸ್ವಾಮೀ ! ತನುಗೆ ಮೈ ಸರಿಯಾಗಿಲ್ಲ ವೆಂದು ತೋರುತ್ತಲಿದೆ. ಒಬ್ಬ ಸೇವಕನನ್ನು ಕೂಗಲೇ ? ” ಎಂದು ಹೊರಗಿದ್ದ

ಪೋಲೀಸಿನವರಲ್ಲಿ ಒಬ್ಬನನ್ನು ಕರೆಯಬೇಕೆಂದು ನಾಲವಾರು ಹೆಜ್ಜೆಗಳನ್ನು ಇಟ್ಟನು. ಆದನ್ನು ವಲ್ಲಭದೇವನು ನೋಡಿ “ಇಲ್ಲಿ ಸೇವಕರಿಗೆ ಅಪ್ಪಣೆ ಮಾಡುವುದು ನನ್ನ ಕೆಲಸವೇ ಹೊರತು ನಿನ್ನದಲ್ಲ. ನೀನಿದ್ದ ಕಡೆ ಇದ್ದು ನಾನು ಕೇಳುವ ಪ್ರಶ್ನೆಗೆ ಉತ್ತರಕೊಡು” ಎಂದು, ಪುನಃ ಆ ಕಾಗದವನ್ನು ಓದಿ “ಈ ಕಾಗದದಲ್ಲಿ ಬರೆದಿರುವುದು ನಿನಗೆ ಗೊತ್ತೋ?” ಎಂದನು.”

“ಸ್ವಾಮೀ! ಒಳಗೆ ಏನು ಬರೆದಿದೆಯೋ ನನಗೆ ತಿಳಿಯದು.”

“ಅಯ್ಯೋ! ಈ ಕಾಗದದಲ್ಲಿ ಬರೆದಿರುವ ಸಮಾಚಾರವೂ, ದೀನ ನಾಥನು ನನ್ನ ತಂದೆ ಎಂಬುದೂ ಇವನಿಗೆ ಗೊತ್ತಿದ್ದರೆ ನನ್ನ ಪರಿಣಾಮವು ಪೂರೈಸುವುದು” ಎಂದು ಮನಸ್ಸಿನಲ್ಲಿ ಅಂದುಕೊಂಡು “ನಿಜವಾಗಿಯೂ ನಿನಗೆ ತಿಳಿಯದೋ?” ಎಂದು ಕೇಳಿದನು.

“ಸ್ವಾಮಿ, ನಿಜವಾಗಿಯೂ ನನಗೆ ತಿಳಿಯದು.”

ಆದರೂ ವಲ್ಲಭದೇವನು ಹೆದರಿ, “ಇವನಿಗೆ ನನ್ನ ತಂದೆಯ ಹೆಸರು ಗೊತ್ತಿದೆಯಾಗಿ ಇವನನ್ನು ಬಿಟ್ಟುಬಿಟ್ಟರೆ ಹೇಗಾದರೂ ಈ ಸಮಾಚಾರವು ಇತರರಿಗೆ ತಿಳಿದು ನನ್ನ ಅಭಿವೃದ್ಧಿಗೆ ಕುಂದಕವಾಗುವುದು” ಎಂದು ಪುನಃ ಯೋಚಿಸಿ ತಟ್ಟನೆ “ಅದನ್ನು ಸಂದೇಹಿಸದಿರುವುದಕ್ಕೆ ಆಗುವುದಿಲ್ಲ” ಎಂದು ಗಟ್ಟಿಯಾಗಿ ಹೇಳಿದನು.

“ಸ್ವಾಮೀ! ನಾನು ಹೇಳುವುದರಲ್ಲಿ ಯಾವ ಸಂದೇಹವೂ ಇಲ್ಲ. ತಮ ಗೇನಾದರೂ ಅನುಮಾನವಿದ್ದರೆ ಬೇಕಾದ ಪ್ರಶ್ನೆಯನ್ನು ಮಾಡಬಹುದು; ನಾನು ಅವುಗಳಿಗೆ ದೇವರ ಸಾಕ್ಷಿಯಾಗಿ ಸರಿಯಾದ ಉತ್ತರಗಳನ್ನು ಕೊಡುವೆನು.”

ವಲ್ಲಭದೇವನು ವಿಶ್ವವ್ರತವನ್ನು ಮಾಡಿ ತನಗಿದ್ದ ಸಂಕಟವನ್ನು ಅಡಗಿಸಿಕೊಂಡು ನಿಧಾನವನ್ನು ತಾಳಿ, ದಯಾರಸವನ್ನು ಉಕ್ಕಿಸುತ್ತ ಧರ್ಮದೇವನನ್ನು ನೋಡಿ “ಅಪ್ಪಾ! ನಾನು ನಿನ್ನನ್ನು ಬಿಟ್ಟುಬಿಡಬೇಕೆಂದಿದ್ದೆನು. ಅದರೆ ಈ ಕಾಗದವನ್ನು ನೋಡಿದ ಮೇಲೆ ನನ್ನ ಮೇಲಿನ ಅಧಿಕಾರಿಗೆ ತಿಳಿಸಿ ಬಿಡಬೇಕಾಗಿದೆ. ನಿನ್ನ ವಿಷಯದಲ್ಲಿ ನನಗಿರುವ ಅಭಿಪ್ರಾಯವು ನಿನಗೆ ತಿಳಿದೇ ಇದೆ” ಎಂದನು.

“ಸ್ವಾಮೀ! ತಾವು ನನ್ನನ್ನು ಆದರದೊಡನೆ ಕಾಣುತ್ತಲಿದ್ದೀರಿ.

ತಾವು ಮೇಲಕ್ಕೆ ಬರೆದು ತರಿಸುವುದಕ್ಕೆ ಎಷ್ಟು ದಿನಗಳಾಗಬಹುದು ? ”

“ಸ್ವಲ್ಪ ಕಾಲವೇ ಸಾಕು. ನಾನೂ ಕೈಲಾದಮಟ್ಟಿಗೂ ಜಾಗ್ರತೆ ಮಾಡುವೆನು. ಧರ್ಮದೇವ ! ಕೇಳು. ನಿನ್ನ ಮೇಲೆ ಇರತಕ್ಕ ಮುಖ್ಯವಾದ ತಪ್ಪು ಈ ಕಾಗದ” ಎಂದು ಧರ್ಮದೇವನು ಏಲಾದ್ವೀಪದಿಂದ ತಂದಿದ್ದ ಕಾಗದವನ್ನು ತೋರಿಸಿ, “ಇಗೋ ನಿನಗೆ ಅನುಕೂಲವಾಗುವುದಕ್ಕಾಗಿ ಈ ಕಾಗದವನ್ನು ಸುಟ್ಟುಬಿಡುವೆನು” ಎಂದು ಹೇಳಿ ಧರ್ಮದೇವನ ಇದಿರಿಗೆ ಅದನ್ನು ಸುಟ್ಟುಬಿಟ್ಟನು.

“ಅಯ್ಯಾ ! ತಾವು ವರಮು ದಯಾಳುಗಳು. ತಮ್ಮ ಈ ಉಪಕಾರವನ್ನು ನಾನು ಎಂದಿಗೂ ಮರೆಯಲಾರೆ.”

“ಈಗ ನಾನು ಮಾಡಿದ ಕೃತ್ಯದಿಂದ ನಿನಗೆ ನನಲ್ಲಿ ಪೂರ್ಣವಾದ ನಂಬುಗೆಯುಂಟಾಗಿರಬಹುದು. ನಾನು ನಿನ್ನ ಹಿತಕ್ಕಾಗಿ ಹೇಳುವ ಮಾತನ್ನು ಕೇಳು.”

“ಅಪ್ಪಣೆಯಾದರೆ ಶಿರಸಾವಹಿಸುವೆನು ”

“ಇದು ಅಪ್ಪಣೆಯಲ್ಲ ; ನನ್ನ ವ್ರಾಧನೆ. ಈ ಕಾಗದದ ಸಮಾಚಾರ ನಮ್ಮಿಬ್ಬರ ಹೊರತು ಮತ್ತಾರಿಗೂ ತಿಳಿಯದು. ನಿನ್ನನ್ನು ಸೆರೆ ಯಿಂದ ಬಿಟ್ಟುಬಿಡುವುದೇನೋ ನಿಶ್ಚಯ ; ಆದರೆ ಈ ರಾತ್ರಿಯವರೆಗೆ ನೀನು ಸೆರೆಯಲ್ಲಿರಬೇಕು ; ಅಷ್ಟರಲ್ಲಿ ಯಾರಾದರೂ ಈ ಕಾಗದದ ವಿಷಯವಾಗಿ ಪ್ರಶ್ನೆ ಮಾಡಿದರೆ ನನಗೇನೂ ತಿಳಿಯದು ಎಂದು ಹೇಳಿಬಿಡು. ಹಾಗೆ ಹೇಳದಿದ್ದರೆ ನಿನಗೆ ಕ್ಷೇಮವಾಗುವುದಿಲ್ಲ. ಈ ವಿಷಯವನ್ನು ಒಬ್ಬರಿಗೂ ಹೇಳುವುದಿಲ್ಲವೆಂದು ನೀನು ನನಗೆ ಪ್ರಮಾಣ ಮಾಡಿಕೊಡು.”

“ಸ್ವಾಮೀ ! ಹಾಗೆಯೇ ಆಗಲಿ” ಎಂದು ಹೇಳಿ ಧರ್ಮದೇವನು ಪ್ರಮಾಣ ಮಾಡಿದನು.

“ಈ ಕಾಗದವಲ್ಲದೆ ಮತ್ತಾವುದಾದರೂ ನಿನ್ನಲ್ಲಿದೆಯೋ ? ”

“ಯಾವುದೂ ಇಲ್ಲ.”

“ಪ್ರಮಾಣವಾಗಿ ಹೇಳು.”

“ಸ್ವಾಮಿ ! ಪ್ರಮಾಣವಾಗಿ ಮತ್ತಾವುದೂ ನನ್ನಲ್ಲಿಲ್ಲ.”

ಅನಂತರ ವಲಭದೇವನು ಒಬ್ಬ ವೋಲೀಸು ಅಧಿಕಾರಿಯನ್ನು ಕರೆದ

ಅವನ ಕಿವಿಯಲ್ಲಿ ಏನನ್ನೋ ಹೇಳಿ, ಧರ್ಮದೇವನನ್ನು ನೋಡಿ “ನೀನು ಇವನ ಸಂಗಡ ಹೋಗು” ಎಂದು ನಗುನಗುತ ಹೇಳಿದನು.

ಅವರಿಬ್ಬರೂ ಹೊರಟ ಬಳಿಕ ವಲ್ಲಭದೇವನು “ಅಯ್ಯೋ! ತಂದೆಯೇ! ನೀನು ಮಾಡುವ ಕಾರ್ಯಗಳು ಯಾವಾಗಲೂ ನನ್ನ ಅಭಿವೃದ್ಧಿಗೆ ಕುಂದಕ ವನ್ನುಂಟುಮಾಡುವುವು. ಈಗ ನಾನು ಮಾಡಿದ ವಿಚಾರಣೆಯು ನನ್ನ ಮೇಲಣ ಅಧಿಕಾರಿಯ ಕೆಲಸ. ಅವನು ಊರಲ್ಲಿಲ್ಲದೆ ಇದ್ದುದರಿಂದ ನಾನು ವಿಚಾರಣೆ ಮಾಡಬೇಕಾಯಿತು. ಅವನ ಕೈಗೆ ಈಗ ನಾನು ಸುಟ್ಟ ಕಾಗದವು ಸಿಕ್ಕಿದ್ದರೆ ನನ್ನ ಗತಿ ಏನಾಗುತ್ತಿದ್ದಿತು?” ಎಂದು ಬಹು ಸಂಕಟದೊಡನೆ ಮಾತ ನಾಡಿಕೊಳ್ಳುತ್ತ “ನನ್ನ ನಾಶಕ್ಕೆ ಕಾರಣವಾಗುತ್ತಲಿದ್ದ ಈ ಕಾಗದದಲ್ಲಿದ್ದ ಸಮಾಚಾರವನ್ನೇ ನನ್ನ ಅಭಿವೃದ್ಧಿಗೆ ಸಹಕಾರಿಯಾದುದನ್ನಾಗಿ ಮಾಡಿ ಕೊಳ್ಳುವೆನು” ಎಂದು ಯೋಚಿಸಿಕೊಂಡು ವಲ್ಲಭದೇವನು ಕಳೆಗುಂದಿದವನಾಗಿ ಅಲ್ಲಿಂದ ಎದ್ದು ರೇಣುಕೆಯ ಮನೆಗೆ ಹೋದನು.

ಎಂಟನೆಯ ಅಧ್ಯಾಯ

ಜಾಲದುರ್ಗ

ಪೋಲೀಸು ಅಧಿಕಾರಿಯು ಧರ್ಮದೇವನನ್ನು ಕಾರಾಗೃಹಕ್ಕೆ ಕರೆದು ಕೊಂಡು ಹೋಗಿ ಒಂದು ದೊಡ್ಡ ಕೊಠಟ್ಟಿಯಲ್ಲಿ ಬಿಟ್ಟು, ಬಾಗಿಲಿಗೆ ಬೀಗ ವನ್ನು ಹಾಕಿಸಿ ಹೊರಟುಹೋದನು. ಆ ಕೊಠಟ್ಟಿಗೆ ಕಬ್ಬಿಣದ ಬಾಗಿಲು ; ಕಿಟಕಿಗಳಿಗೆ ಕಬ್ಬಿಣದ ದಪ್ಪ ಸಲಾಕಿಗಳು, ಅವುಗಳನ್ನು ನೋಡುತ್ತಲೇ ಧರ್ಮದೇವನಿಗೆ ತಾನಿರುವುದು ಕಾರಾಗೃಹವೆಂದು ಮೊತ್ತ ಮೊದಲು ಅನು ಮಾನವು ಹುಟ್ಟಿ, ಬಳಿಕ ಕೊಠಟ್ಟಿಯ ಅಂದವನ್ನೂ ವಿಸ್ತಾರವನ್ನೂ ನೋಡಿ ಅವನು ತನ್ನ ಮನಸ್ಸಿನ ಅನುಮಾನವನ್ನು ದೂರಮಾಡಿ ಇದೂ ಅಲ್ಲದೆ ವಲ್ಲಭದೇವನು ಭರವಸೆ ಕೊಟ್ಟಿದ್ದಂತೆ ತನ್ನನ್ನು ಜಾಗ್ರತೆಯಾಗಿಯೇ ಬಿಟ್ಟು ಬಿಡುವನೆಂದು ದೃಢವಾಗಿ ನಂಬಿಕೊಂಡಿದ್ದನು.

ಧರ್ಮದೇವನನ್ನು ಇಲ್ಲಿಗೆ ಕರೆದುಕೊಂಡು ಬಂದಾಗ ಸಾಯಂಕಾಲ ವಾಗಿದ್ದಿತು ; ಆಗ ದಕ್ಷಿಣಾಯನದ ಕೊನೆಯಾದುದರಿಂದ ಜಾಗ್ರತೆಯಾಗಿಯೇ ಕತ್ತಲು ಕವಿಯುತ ಬಂದಿತ್ತು. ಕತ್ತಲೆಯು ಹೆಚ್ಚಿದ ಹಾಗೆಲ್ಲಾ

ಧರ್ಮದೇವನ ಕಿವಿಗಳು ಪಟುವಾಗಿ ಎಲ್ಲಿ ಹಜ್ಜೆಗಳ ಸದ್ದಾದರೂ ತನ್ನನ್ನು ಬಿಡಿಸಲು ಬಂದ ಜನಗಳ ಹಜ್ಜೆಸದ್ದು ಎಂದು ಒಡನೆಯೇ ಕುಳಿತಿದ್ದ ಸ್ಥಳವನ್ನು ಬಿಟ್ಟು ಬಾಗಿಲ ಬಳಿಗೆ ಬಂದು ನಿಲ್ಲುವನು; ಉತ್ತರಕ್ಷಣದಲ್ಲಿಯೇ ಹಜ್ಜೆಯ ಶಬ್ದವು ದೂರವಾಗಲು ನಿರಾಶನಾಗಿ ತನ್ನ ಸ್ಥಳಕ್ಕೆ ಪುನಃ ಹೋಗುತ್ತಲಿದ್ದನು.

ಬಲು ಹೊತ್ತು ಯಾರೂ ಬಾರದೆ ಇದ್ದುದನ್ನು ನೋಡಿ, ವಲ್ಲಭದೇವನು ಬೇಕೆಂದು ವಿಶೇಷವಿಶ್ವಾಸವನ್ನು ತೋರಿಸಿ ನನ್ನನ್ನು ಮೋಸಗೊಳಿಸಿದನೋ ಎಂದು ಯೋಚಿಸಿ ಭೇ, ಭೇ, ಇದೇನು ನನಗೆ ಇಂತಹ ದುರಾಲೋಚನೆಯು ಹುಟ್ಟಿತು? ಮನುಷ್ಯರು ಕೆಡುಕರಲ್ಲ; ವಲ್ಲಭದೇವನು ಏಕೆ ಮೋಸಗೊಳಿಸುವನು? ಮೇಲಿನ ಅಧಿಕಾರಿಯು ಸಿಕ್ಕದೆ ಸಾವಕಾಶವಾಗಿದ್ದರೆ ಇರಬಹುದು, ಎಂದು ಆಲೋಚಿಸುತ್ತಿರುವಾಗ ತನ್ನ ಕೊಟ್ಟಡಿಯ ಬಳಿಗೆ ಯಾರೋ ಜನರು ಬರುವ ಸದ್ದಾಯಿತು. ಕೂಡಲೇ ಧರ್ಮದೇವನು ಎದ್ದು ಬಾಗಿಲ ಹತ್ತಿರ ಬಂದನು. ಬಾಗಿಲು ತೆರೆಯಲ್ಪಟ್ಟಿತು. ಜನರು ತಂದಿದ್ದ ದೀವಟಿಗೆಗಳಿಂದ ಕೊಟ್ಟಡಿಯೆಲ್ಲಾ ಬೆಳಕಾಯಿತು; ಧರ್ಮದೇವನು ಕೂಡಲೆ ಹೊರಗೆ ಹೊರಡುವ ಪ್ರಯತ್ನಮಾಡಿ ಬಾಗಿಲಲ್ಲಿ ನಿಂತಿದ್ದ ನಾಲ್ಕು ಜನ ಪೋಲೀಸಿನವರನ್ನೂ ನಾಲ್ಕು ಜನ ಬಿಚ್ಚುಕತ್ತಿಯ ಸಿವಾಯಿಗಳನ್ನೂ ನೋಡಿ ಹಿಂಜರಿದವನಾಗಿ “ನೀವು ನನ್ನನ್ನು ಕರೆದುಕೊಂಡು ಹೋಗುವುದಕ್ಕೆ ಬಂದಿರುವಿರೋ?” ಎಂದು ಅವರನ್ನು ಕೇಳಲು ಅವರು “ಅಹುದು” ಎಂದರು.

“ನ್ಯಾಯಾಧಿಪತಿಯ ಅಪ್ಪಣೆಯಂತೆ ಬಂದಿರುವಿರೋ?”

“ಇರಬಹುದು.”

ತನ್ನನ್ನು ಸೆರೆಯಿಂದ ಬಿಡಿಸಲು ಇವರು ವಲ್ಲಭದೇವನಿಂದ ಕಳುಹಿಸಲ್ಪಟ್ಟವರೆಂದು ಯೋಚಿಸಿ, ಧರ್ಮದೇವನು ಬಂದಿದ್ದ ಜನಗಳ ನಡುವೆ ಧಾರಾಳವಾಗಿ ನಿಂತನು. ಬೀದಿಯ ಬಾಗಿಲಿಗೆ ಬರುತ್ತಲೆ ಅಲ್ಲಿ ನಿಂತಿದ್ದ ಕುದುರೆಯ ಬಂಡಿಯನ್ನು ನೋಡಿ “ನನಗಾಗಿ ಇದನ್ನು ತಂದಿದ್ದೀರಾ” ಎನ್ನಲು “ಅಹುದು, ಇದು ನಿನಗೋಸ್ಕರವೇ ಬಂದಿರುವುದು” ಎಂದರು.

ಧರ್ಮದೇವನು ಮತ್ತಾವುದನ್ನೋ ಕೇಳಲು ಪ್ರಯತ್ನಪಟ್ಟನು; ಅಷ್ಟರಲ್ಲಿಯೇ ಪೋಲೀಸು ಅಧಿಕಾರಿಯು ಇವನನ್ನು ಮೆಲ್ಲಮೆಲ್ಲಗೆ ಬಂಡಿಗೆ ತಳ್ಳಿ ಮೂವರು ಬಿಚ್ಚುಕತ್ತಿಯವರನ್ನು ಜತೆಯಲ್ಲಿ ಒಳಗೂ, ಮತ್ತೊಬ್ಬನನ್ನು

ಹಿಂದೆಯೂ, ಕೂರಿಸಿ ತಾನು ಮುಂದುಗಡೆಯಲ್ಲಿ ಕುಳಿತನು. ಬಂಡಿಯು ಒಡನೆಯೇ ಹೊರಟಿತು. ಅದರ ಕಿಟಕಿಗಳಿಗೆ ಕಬ್ಬಿಣದ ಸಲಾಕಿಗಳು ಹಾಕಿದ್ದುವು. ಧರ್ಮದೇವನು ಆ ಕಿಟಕಿಗಳನ್ನು ನೋಡಿದೊಡನೇ ಸ್ಥಿರವಾದ ಕಾರಾಗೃಹವನ್ನು ಬಿಟ್ಟು ಸಂಚರಿಸುವ ಬಂಧನಾಲಯಕ್ಕೆ ಬಂದಂತಾಯಿತೆಂದು ತಿಳಿದುಕೊಂಡನು. ಅಷ್ಟರಲ್ಲಿಯೇ ಯಾನವು ಸಮುದ್ರತೀರವನ್ನು ಸೇರಿತು. ಪೋಲೀಸು ಅಧಿಕಾರಿಯು ಬಂಡಿಯಿಂದ ಕೆಳಗೆ ಇಳಿದು, ಅಲ್ಲಿಯ ಅಧಿಕಾರಿಯ ಬಿಡಾರಕ್ಕೆ ಬಂದು ಕೂಗಿದ ಕೂಡಲೇ ಹತ್ತು ಹನ್ನೆರಡು ಮಂದಿ ಸೈನಿಕರು ಆಯುಧಪಾಣಿಗಳಾಗಿ ಬಂದು ನಿಂತರು.

ತನಗಾಗಿಯೇ ಇವರೆಲ್ಲರೂ ಹೀಗೆ ಬಂದಿರಬಹುದೇ? ಎಂದು ಧರ್ಮದೇವನು ಯೋಚಿಸುವಷ್ಟರಲ್ಲಿಯೇ ಸಾಮಾನ್ಯವಾದ ಪೋಲೀಸಿನವರೂ ಬಿಚ್ಚು ಕತ್ತಿಯವರೂ ಒಂದುಗೂಡಿ ಧರ್ಮದೇವನನ್ನು ತಮ್ಮ ನಡುವೆ ಬಿಟ್ಟುಕೊಂಡು ಅಲ್ಲಿ ಸಿದ್ಧವಾಗಿದ್ದ ದೋಣಿಯನ್ನು ಎರಿದರು.

ಸಮುದ್ರದ ಗಾಳಿಯು ತನ್ನ ಮೇಲೆ ಬಿದ್ದ ಕೂಡಲೇ ಧರ್ಮದೇವನ ಮನಸ್ಸಿಗೆ ಆವ್ಯಾಯನವಾಯಿತು. ದೋಣಿಯು ಮುಂದಕ್ಕೆ ಹೊರಡಲು ಆದಿನ ಬೆಳಿಗ್ಗೆ ತಾನೂ ಲಲಿತಾಂಗಿಯೂ ಉಲ್ಲಾಸವಾಗಿ ವಿಹರಿಸುತ್ತಿದ್ದ ಪ್ರದೇಶವು ಕಾಣಿಸಿತು. ಅದನ್ನು ನೋಡಿ ಧರ್ಮದೇವನು ಕೈಗಳನ್ನು ಕಟ್ಟಿಕೊಂಡು, ಕಣ್ಣುಗಳನ್ನು ಮುಚ್ಚಿಕೊಂಡು, ಏನನ್ನೋ ಯೋಚನೆ ಮಾಡುತ್ತಲಿದ್ದನು.

ದೋಣಿಯು ಮುಂದೆ ಹೋಗುತ್ತ ಹೋಗುತ್ತ ಧರ್ಮದೇವನನ್ನು ತನ್ನ ಪಕ್ಕದಲ್ಲಿ ಕುಳಿತಿದ್ದ ಕಾವಲುಗಾರನನ್ನು ಕುರಿತು “ಈಗ ನಾವು ಎಲ್ಲಿಗೆ ಹೋಗುತ್ತಿರುವೆವು?” ಎಂದು ಕೇಳಲು, ಅವನು “ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಗೊತ್ತಾಗುವುದು. ಆದರೂ—ನಾನು ಅದನ್ನು ತಿಳಿಸಲಾರೆನು.”

ಸೈನಿಕರ ನಡತೆಗಳನ್ನು ಚೆನ್ನಾಗಿ ಬಲ್ಲವನಾದುದರಿಂದ ಅವರನ್ನು ಕೇಳಿ ಪ್ರಯೋಜನವಿಲ್ಲವೆಂದು ತಿಳಿದು ಧರ್ಮದೇವನು ಸುಮ್ಮನಾದನು. ಮನಸ್ಸಿನಲ್ಲಿ ಏನೇನೋ ಆಲೋಚನೆಗಳು ಹುಟ್ಟಿದುವು. ದೋಣಿಯು ಸಣ್ಣದಾದುದರಿಂದಲೂ, ಸಮೀಪದಲ್ಲಿ ಅವರ ಹಡಗೂ ಇಲ್ಲದಿದ್ದುದರಿಂದಲೂ, ಎಲ್ಲೋ ಹತ್ತಿರದಲ್ಲಿರುವ ಕಡೆಗೆ ಹೋಗುತ್ತಿರಬಹುದೆಂದು ಊಹಿಸಿದನು. ಕೈಗಳಿಗೆ

ಕೋಳವನ್ನು ಹಾಕದೆ ಇರುವುದು ಮೇಲಾಯಿತು ಎಂದು ಭಾವಿಸಿ, “ದೀನ ನಾಥನ ಹೆಸರನ್ನು ಯಾರಿಗೂ ಹೇಳದಿದ್ದರೆ ನಿನಗೆ ಯಾವ ಆವಾಯವೂ ಇಲ್ಲ, ನಿನ್ನನ್ನು ನಿಜವಾಗಿಯೂ ಬೇಗನೆ ಬಿಟ್ಟುಬಿಡುವರೆಂದು ವಲ್ಲಭದೇವನು ಹೇಳಿದ ಮಾತು ಇನ್ನೂ ಅವನ ಕಿವಿಯಲ್ಲಿ ಘೋಷಿಸುತ್ತಲಿದ್ದಿತು. ತನ್ನ ಏಳಿಗೆಗೆ ಕುಂದಕವಾದುದಾಗಿಯೂ ಅವಾಯತರವಾದುದಾಗಿಯೂ ಇದ್ದ ಆ ಲೇಖನವನ್ನು ವಲ್ಲಭದೇವನು ಸುಟ್ಟುಬಿಡಲಿಲ್ಲವೇ ತಾನು ಮಾಡಿದ ಈ ಕೆಲಸವನ್ನು ಯಾರೊಡನಾದರೂ ಹೇಳಿಬಿಡುವೆನೋ ಎಂಬ ದಿಗಿಲಿನಿಂದ ನನ್ನನ್ನು ಎಲ್ಲಿಯೋ ದೂರದೇಶದಲ್ಲಿ ಬಿಟ್ಟುಬರುವಂತೆ ಇವರಿಗೆ ಅಪ್ಪಣೆಮಾಡಿರಬಹುದೆಂದು ಊಹಿಸುತ್ತ ಸುಮ್ಮನೆ ಕುಳಿತಿದ್ದನು. ಅಷ್ಟುಹೊತ್ತಿಗೆ ಕತ್ತಲೆಯು ದಟ್ಟವಾಗಿ ಕವಿಯಿತು.

ಸುಮಾರು ಯಾವ ಕಡೆಗೆ ಹೋಗುತ್ತಿರುವೆವೋ ನೋಡೋಣವೆಂದು ಧರ್ಮದೇವನು ಆ ಗಾಢಾಂಧಕಾರದಲ್ಲಿ ನಾಲ್ಕು ದಿಕ್ಕುಗಳನ್ನೂ ಚೆನ್ನಾಗಿ ನೋಡಲು, ವಾಳೆಯದ ಒಂದು ಮನೆಯಲ್ಲಿ ದೀವದ ಬೆಳಕು ಅವನಿಗೆ ಕಂಡಿತು. ಆ ಮನೆಗೆ ಇದಿರಾಗಿ ಸಮುದ್ರತೀರದಲ್ಲಿ ಒಬ್ಬ ಹೆಂಗಸು ನಿಂತಿರುವಂತೆ ತೋರಿತು. ಆ ಹೆಂಗಸೇ ಲಲಿತಾಂಗಿಯೆಂದೂ ಆ ಮನೆಯೇ ಅವಳ ಮನೆಯೆಂದೂ ನಿಶ್ಚಯಿಸಿದನು. ಅವಳ ಮನೆಗೂ ದೋಣಿಯು ಆಗ ಹೋಗುತ್ತಲಿದ್ದ ಸ್ಥಳಕ್ಕೂ ಸುಮಾರು ಮುನ್ನೂರು ಗಜಗಳು ದೂರವಿರಬಹುದು. ತನ್ನ ಪ್ರಿಯನು ಇಷ್ಟು ಸಮೀಪದಲ್ಲಿರುವನೆಂದು ಲಲಿತಾಂಗಿಗೆ ಎಳ್ಳಷ್ಟು ತಿಳಿದಿರಲಿಲ್ಲ. ಅಷ್ಟು ಹೊತ್ತಿನಲ್ಲಿ ಅವಳೊಬ್ಬಳೇ ಆ ಪಾಳೆಯದಲ್ಲಿ ಮಲಗದೆ ಇದ್ದವಳು. ಧರ್ಮದೇವನು ಆಗ ಗಟ್ಟಿಯಾಗಿ ಕೂಗಿದ್ದರೆ ಅವಳಿಗೆ ಕೇಳಿಬರುತ್ತಲಿದ್ದಿತು. ಆದರೆ ಸ್ವಾಭಿಮಾನವು ಅವನನ್ನು ಕೂಗಗೊಡಿಸಲಿಲ್ಲ. ಅವನು ಆಗ ಕೂಗಿದ್ದರೆ ಕಾವಲುಗಾರರೆಲ್ಲರೂ ಅವನಿಗೆ ಹುಚ್ಚು ಹಿಡಿಯಿತೆಂದು ನಿಸ್ಸಂದೇಹವಾಗಿ ತಿಳಿದುಕೊಳ್ಳುತ್ತಿದ್ದರು.

ಧರ್ಮದೇವನ ಮನಸ್ಸು ಲಲಿತಾಂಗಿಯಲ್ಲಿಯೇ ಮಗ್ನವಾಗಿದ್ದುದರಿಂದ ಅವನು ಆ ಮನೆಯ ದೀಪವನ್ನೇ ನೋಡುತ್ತಲಿದ್ದನು. ಕೊನೆಗೆ ಅವನ ದೃಷ್ಟಿಗೂ ಆ ದೀಪದ ಬೆಳಕಿಗೂ ನಡುವೆ ಒಂದು ದಿಣ್ಣೆಯು ಅಡ್ಡಲಾಗಿ ಬಂದು ದರಿಂದ ಧರ್ಮದೇವನು ಬೇರೆಕಡೆಗೆ ತಿರುಗಿದನು ಅಷ್ಟುಹೊತ್ತಿಗೆ ದೋಣಿಯು

ಸಮುದ್ರಮಧ್ಯವನ್ನು ಸೇರಿ ಗಾಳಿಯ ಸಹಾಯದಿಂದ ಬಹು ವೇಗವಾಗಿ ಹೋಗುತ್ತಲಿದ್ದಿತು.

ಕಾವಲುಗಾರರನ್ನು ಕುರಿತು ಯಾವವಿಧವಾದ ಪ್ರಶ್ನೆಯನ್ನೂ ಮಾಡಬಾರದೆಂದಿದ್ದರೂ ಮನಸ್ಸು ನಿಲ್ಲದೆ, ಧರ್ಮದೇವನು ತನ್ನ ಪಕ್ಕದಲ್ಲಿದ್ದವನನ್ನು ನೋಡಿ “ಅಯ್ಯಾ ಸ್ನೇಹಿತನೇ! ನಾನು ನೌಕಾಧಿಪತಿಯ ಸಹಾಯಕನಾದ ಧರ್ಮದೇವನು. ನಿಷ್ಕಾರಣವಾಗಿ ರಾಜದ್ರೋಹಿ ಎಂದು ನನ್ನನ್ನು ನ್ಯಾಯಾಧಿಪತಿಯ ಬಳಿಗೆ ಕರೆದುಕೊಂಡು ಹೋದಾಗ, ನಾನು ತಪ್ಪು ಮಾಡಿದವನಲ್ಲವೆಂದೂ, ನನ್ನನ್ನು ಜಾಗ್ರತೆಯಾಗಿಯೇ ಬಿಟ್ಟುಬಿಡುವರೆಂದೂ ಅವನು ಹೇಳಿರುವನು. ಈಗ ನೀವು ನನ್ನನ್ನು ಎಲ್ಲಿಗೆ ಕರೆದುಕೊಂಡು ಹೋಗಬೇಕೆಂದಿರುವಿರಿ?” ಎಂದು ಕೇಳಿದನು.

ಅದಕ್ಕಾಕಾವಲುಗಾರನು ಹಿಂದು ಮುಂದು ನೋಡುತ್ತ ತನ್ನ ಪಕ್ಕದಲ್ಲಿದ್ದ ಮತ್ತೊಬ್ಬನನ್ನು ನೋಡಿದನು ; ಆತನು ಅದಕ್ಕೇನು ಹೇಳಬಹುದೆಂದು ಸೈಗೆ ಮಾಡಲು, ಅವನು ಧರ್ಮದೇವನನ್ನು ನೋಡಿ “ನೀನು ಮಲಯಪುರದ ನಿವಾಸಿಯಾಗಿಯೂ ನೌಕಾಧಿಪನಾಗಿಯೂ ಇದ್ದು ನಾವು ಈಗ ಎಲ್ಲಿಗೆ ಹೋಗುತ್ತಿರುವೆವೆಂಬುದನ್ನು ಊಹಿಸಲಾರೆಯೋ” ಎಂದನು.

“ನಾನು ಊಹಿಸಲಾರೆ.”

“ಅದು ಸುಳ್ಳು.”

“ಸತ್ಯವಾಗಿಯೂ ಊಹಿಸಲಾರೆ; ಆದುದರಿಂದ ಅದನ್ನು ನೀನು ನನಗೆ ತಿಳಿಸು.”

“ ತಿಳಿಸಲಿಕ್ಕೆ ಆಪ್ತನೆಯಿಲ್ಲವಲ್ಲಾ.”

“ಇನ್ನು ಹತ್ತುನಿಮಿಷ, ಅಥವಾ ಅರ್ಧಗಂಟಿ, ಅಥವಾ ಒಂದು ಘಂಟೆಯೊಳಗೆ ಗೊತ್ತಾಗುವ ವಿಷಯವನ್ನು ನನಗೆ ಈಗ ತಿಳುಹಿದರೆ ಆಪ್ತನೆಯನ್ನು ಮಾರಿದಂತಾಗುವುದಿಲ್ಲ. ಇದೂ ಅಲ್ಲದೆ ನಾನು ತಪ್ಪಿಸಿಕೊಂಡು ಹೋಗಲಾರೆನೆಂಬುದನ್ನು ನೀನು ಬಲ್ಲೆ.”

“ಹಾಗಾದರೆ ನಿಂತುಕೊಂಡು ಆಕಡೆ ನೋಡು.”

ಧರ್ಮದೇವನು ಎದ್ದುನಿಂತು ಕಾವಲುಗಾರನು ತೋರಿಸಿದ ಕಡೆ ನೋಡಲು ಸುಮಾರು ಮುನ್ನೂರು ಗಜಗಳ ದೂರದಲ್ಲಿ ಜಾಲದುರ್ಗದ

ಬೆಟ್ಟವು ಭೂಮಿಗೂ ಆಕಾಶಕ್ಕೂ ಕೇಲುಕೊಟ್ಟಂತೆ ನಿಂತಿರುವ ಕಾಳರಾಕ್ಷಸನಂತೆ ಕಾಣಿಸಿತು. ಆ ದ್ವೀಪವು ಒಂದು ದೊಡ್ಡ ಬಂಡೆ. ಒಂದು ಪಕ್ಕದಲ್ಲಿ ದೊಡ್ಡ ಬೆಟ್ಟ; ಇನ್ನೊಂದು ಕಡೆ ಸುಮಾರು ಮುನ್ನೂರು ವರ್ಷಗಳ ಹಿಂದೆ ಕಟ್ಟಿದ ಒಂದು ಕೋಟೆ. ಅದರಲ್ಲಿ ಬಹು ಬಲವಾದ ಕಾರಾಗೃಹವು ಇದ್ದಿತು. ಅಂದಿನಿಂದ ಇಲ್ಲಿ ಅನೇಕಭಯಂಕರವಾದ ಕೃತ್ಯಗಳು ನಡೆದಿದ್ದವು. ಧರ್ಮದೇವನು ಜಯಲಕ್ಷ್ಮಿಯ ನಾವೆಯಲ್ಲಿ ಓಡಾಡುವಾಗಲೆಲ್ಲಾ ವಿಶೇಷವಾಗಿ ಆ ಕೃತ್ಯಗಳನ್ನೆಲ್ಲಾ ಕೇಳಿದ್ದನು. ಆದುದರಿಂದ ತನ್ನನ್ನು ಕೊಲ್ಲುವುದಕ್ಕಾಗಿಯೇ ಅಲ್ಲಿಗೆ ಕರೆದುಕೊಂಡು ಹೋಗುತ್ತಿರುವರೆಂದು ಭಾವಿಸಿ “ಅಲ್ಲಿಗೆ ನಾವು ಏತಕ್ಕೆ ಹೋಗುವುದು? ಅದು ರಾಜದ್ರೋಹಿಗಳ ಸೆರೆಮನೆಯಲ್ಲವೆ? ಯಾವ ತಪ್ಪನ್ನೂ ಮಾಡದ ನನ್ನನ್ನು ಅಲ್ಲಿ ಇಡುವರೋ? ಅಲ್ಲಿ ನ್ಯಾಯಾಧಿಪರಾರಾದರೂ ಉಂಟೋ?” ಎಂದು ತನಗೆ ತೋರಿದ ಪ್ರಶ್ನೆಗಳನ್ನೇಲೂ ಕಾವಲುಗಾರನಿಗೆ ಹಾಕಿದನು.

“ಅಲ್ಲಿ ಬಂದಿಶಾಲಾಧಿಕಾರಿಯೂ, ಬಂದಿವಾನರೂ, ಕಾವಲುಗಾರರೂ, ಬಂದಿವಾನರಿಗೆ ಆಹಾರಾದಿಗಳನ್ನು ಕೊಡಲು ಆಳುಗಳೂ, ದಪ್ಪವಾದ ಗೋಡೆಗಳುಳ್ಳ ಬಂದಿ ಮನೆಯೂ ವಿನಾ ಮತ್ತಾವುದೂ ಇಲ್ಲ.”

“ಹಾಗಾದರೆ ನನ್ನನ್ನು ಆ ಬಂದಿಶಾಲೆಯಲ್ಲಿ ಸೇರಿಸುವರೋ?”

“ಇರಬಹುದು.”

“ವಿಚಾರಣೆಯೇ ಆಗಲಿಲ್ಲವಲ್ಲಾ?”

“ಎಲ್ಲವೂ ಆಗಲೇ ಆಗಿರಬೇಕು.”

“ವಲ್ಲಭದೇವನು ನನಗೆ ಮಾಡಿದ ವಾಗ್ದಾನವೇನಾಯಿತು?”

“ಅವನು ನಿನಗೆ ಏನು ವಾಗ್ದಾನಮಾಡಿದ್ದನೋ ನಾವರಿಯೆವು. ನಾವೇನೋ ನಿನ್ನನ್ನು ಜಾಲದುರ್ಗದಲ್ಲಿ ಬಿಟ್ಟು ಬರುವೆವು.”

ಕೂಡಲೇ ಧರ್ಮದೇವನು ಸಮುದ್ರದಲ್ಲಿ ದುಮ್ಮಿಕಲು ವ್ರಯತ್ನ ಮಾಡಿ ಮೇಲಕ್ಕೆ ಹಾರಿದನು.

“ಓಹೋ! ಧರ್ಮದೇವ! ಏನುಮಾಡುತ್ತಲಿದ್ದೀಯೆ? ಎಲ್ಲರೂ ಸಹಾಯಕ್ಕೆ ಬನ್ನಿ, ಬನ್ನಿ, ಬನ್ನಿ,” ಎಂದು ಕೂಗಿದ ಕಾವಲುಗಾರನ ಕೊರಲನ್ನು ಕೇಳಿ ಇಬ್ಬರು ಕಾವಲುಗಾರರು ಓಡಿ ಬಂದು ಮೇಲಕ್ಕೆ

ಹಾರಿದ್ದ ಧರ್ಮದೇವನ ಎರಡು ಕಾಲುಗಳನ್ನು ಗಟ್ಟಿಯಾಗಿ ಹಿಡಿದು ಅವನನ್ನು ದೋಣಿಯೊಳಕ್ಕೆ ನೆಳೆಯಲು ಅವನು ದೋಣಿಯೊಳಗೆ ಬಿದ್ದನು. ಒಡನೆಯೇ ಅವನ ಸಂಗಡ ಮಾತನಾಡುತ್ತಲಿದ್ದ ಕಾವಲುಗಾರನು ಅವನ ಎದೆಯ ಮೇಲೆ ತನ್ನ ಮಂಡಿಯನ್ನು ಊರಿ, “ಎನೋ! ನಿನ್ನ ಯೋಗ್ಯತೆಯು ಕಂಡುಬಂದಿತು; ಇನ್ನು ಮೇಲೆ ಮೃದುವಾದ ಮಾತುಗಳನ್ನು ಆಡುವ ನಿಷ್ಕಂಧಾ ದೊಡ್ಡ ಮನುಷ್ಯನನ್ನು ನಾನು ಎಂದಿಗೂ ನಂಬುವುದಿಲ್ಲ. ನನಗೆ ಕೊಟ್ಟಿದ್ದ ಅಪ್ಪಣೆಗಳಲ್ಲಿ ಮೊದಲ ಅಪ್ಪಣೆಯನ್ನು ಮೀರಿದೆನು. ತಪ್ಪಿಸಿಕೊಂಡು ಹೋಗುವ ಯತ್ನವನ್ನು ನೀನು ಪುನಃ ಮಾಡಿದೆಯೆಂದರೆ ನಿನ್ನನ್ನು ಈ ಕತ್ತಿಯಿಂದ ತಿವಿದು ಕೊಲ್ಲುವ ಎರಡನೆಯ ಅಪ್ಪಣೆಯನ್ನು ಎಂದಿಗೂ ಮೀರಲಾರೆ” ಎಂದು ಧರ್ಮದೇವನ ಎದೆಯ ಮೇಲೆ ತನ್ನ ಕೈಯಲ್ಲಿದ್ದ ಕತ್ತಿಯ ಕೊನೆಯನ್ನು ಮುಟ್ಟಿಸಿದನು.

ಆಗ ಧರ್ಮದೇವನಿಗೆ ಮೊದಲು ಹೇಗಾದರೂ ಪ್ರಯತ್ನಮಾಡಿ ತಪ್ಪಿಸಿಕೊಂಡು ಹೋಗಬೇಕು; ಒಂದು ವೇಳೆ ಆ ಪ್ರಯತ್ನದಲ್ಲಿ ತನ್ನನ್ನು ಅವರು ಕೊಂದರೆ ಕಷ್ಟವೇ ತೀರಿಹೋಗುವುದೆಂದು ಯೋಚನೆಯುಂಟಾಯಿತು; ಉತ್ತರಕ್ಷಣದಲ್ಲಿಯೇ ವಲ್ಲಭದೇವನ ವಾಗ್ಧಾನವು ನೆನಪಿಗೆ ಬಂದಿತು. ಆದೂ ಅಲ್ಲದೆ ಕಾವಲುಗಾರರಿಂದ ದೋಣಿಯಲ್ಲಿ ಮರಣವನ್ನು ಹೊಂದುವುದು ಅವನ ಮಾನವೆಂದು ತೋರಿ ಅವನು ಹಲ್ಲುಗಳನ್ನು ಕಡಿಯುತ್ತ ಕೈಗಳನ್ನು ಹಿಡಿಕಿ ಕೊಳ್ಳುತ್ತ ಕೋಪಾವೇಷದಿಂದ ಪ್ರಜ್ಞೆ ತಪ್ಪಿದವನಾಗಿ ಸುಮ್ಮನೆ ಬಿದ್ದಿದ್ದನು.

ಈ ವೇಳೆಗೆ ದೋಣಿಯು ಜಾಲದುರ್ಗದ ದಡವನ್ನು ಸೇರಿತು. ನಾವಿಕನೊಬ್ಬನು ನೀರಿಗೆ ದುಮ್ಮಿಕ್ಕಿ ದೋಣಿಯನ್ನು ಗಟ್ಟಿಕ್ಕೆ ಎಳೆದುತಂದನು. ಕಾವಲುಗಾರರು ಮೂವರು ಎರಡು ಕೈಗಳನ್ನೂ ಅಂಗಿಯನ್ನೂ ಹಿಡಿದು ಧರ್ಮದೇವನನ್ನು ಮೇಲಕ್ಕೆ ಎತ್ತಿ ದಡಕ್ಕೆ ಸಾಗಿಸಿದರು. ಮಿಕ್ಕವರು ಹಿಂದೆ ಹೋದರು. ಧರ್ಮದೇವನಿಗೆ ಆಗ ಇನ್ನೂ ಪ್ರಜ್ಞೆ ಸರಿಯಾಗಿ ಬಂದಿರಲಿಲ್ಲ ವಾದುದರಿಂದ ಕೆಲವು ಮೆಟ್ಟಿಲುಗಳು ಇದ್ದಹಾಗೂ, ಅವುಗಳನ್ನು ತಾನು ಹತ್ತಿದ ಹಾಗೂ ಆ ಹಂತಗಳ ಎರಡು ಸಕ್ಕದಲ್ಲಿಯೂ ಸಿಪಾಯಿಗಳು ನಿಂತಿದ್ದ ಹಾಗೂ, ಅನಂತರ ಒಂದು ಬಾಗಿಲನ್ನು ದಾಟಿ ತಾನು ಅಂಗಕದೊಳಗೆ ಹೋದ ಹಾಗೂ, ಒಳಗೆ ಪ್ರವೇಶವನ್ನು ಮಾಡುತ್ತಲೆ ಜನರು ಬಾಗಿಲನ್ನು ಮುಚ್ಚಿದ

ಹಾಗೂ, ಆ ಅಂಗಳದಲ್ಲಿ ಹತ್ತು ನಿಮಿಷ ನಿಂತಿದ್ದ ಹಾಗೂ, ಅವನಿಗೆ ತೋರಿ ಇವೆಲ್ಲಾ ಕನಸೆಂದು ತಿಳಿದುಕೊಂಡಿದ್ದನು. ಅಷ್ಟು ಹೊತ್ತಿಗೆ ಅವನಿಗೆ ಎಚ್ಚರಿಕೆಯಾಯಿತು. ಆಗ “ಬಂದಿಯೆಲ್ಲಿ” ಎಂದು ಕೇಳಿದ ಮಾತೂ, ಅದಕ್ಕೆ “ಇಲ್ಲಿದಾನೆ” ಎಂದು ಹೇಳಿದ ಬದಲೂ, ಧರ್ಮದೇವನಿಗೆ ಕೇಳಿಸಿತು. “ಅವನು ನನ್ನ ಹಿಂದೆ ಬರಲಿ” ಎಂದು ಹೇಳಲು, ಕಾವಲುಗಾರರು ಅವನನ್ನು ಆ ಆಳಿನ ಬಳಿಗೆ ನೂಕಿದರು. ಧರ್ಮದೇವನು ಅವನ ಹಿಂದೆ ಹೋದನು. ಆಳು ಕೈಯಲ್ಲಿ ಒಂದು ಸಣ್ಣ ದೀಪವನ್ನು ಹಿಡಿದುಕೊಂಡು ಮತ್ತೊಂದು ಕೈಯಲ್ಲಿ ಬೀಗದ ಕೈಗಳ ಗೊಂಚಲನ್ನು ಇಟ್ಟುಕೊಂಡು ಒಂದು ಸಣ್ಣ ಕೋಣೆಗೆ ಕರೆದುಕೊಂಡುಹೋಗಿ ಅದರ ಬೀಗವನ್ನು ಬಿಚ್ಚಿ ಧರ್ಮದೇವನನ್ನು ಒಳಗೆ ನೂಕಿ, “ಈಗ ಪೊತ್ತಾಯಿತು, ಬಂಧನಾಲಯದ ಅಧಿಕಾರಿಯು ಮಲಗಿದ್ದಾನೆ, ಈದಿನ ಇಲ್ಲಿಯೇ ಇರು ಇಗೋ! ತಿಂಡಿ, ನೀರು, ಮಲಗುವುದಕ್ಕೆ ಸ್ವಲ್ಪ ಒಣ ಹುಲ್ಲು” ಎಂದು ಹೇಳಿ ದೀಪವನ್ನು ತೆಗೆದುಕೊಂಡು ಬಾಗಿಲನ್ನು ಎಳೆದು ಬೀಗವನ್ನು ಹಾಕಿಕೊಂಡು ಹೊರಟುಹೋದನು. ತಿಂಡಿ ಯಾವವು, ನೀರೆಲ್ಲಿ, ಹುಲ್ಲು ಯಾವ ಮೂಲೆಯಲ್ಲಿರುವುದು ಎಂದು ನೋಡಿಕೊಳ್ಳಲು ಕೂಡ ಅವನಿಗೆ ಸಾವಕಾಶವಿರಲಿಲ್ಲ.

ಕೋಣೆಯು ಅಂಧಕಾರಮಯವಾಗಿದ್ದಿತು. ಬಂದಿಯವನು ತನ್ನನ್ನು ಕೋಣೆಗೆ ತಳ್ಳಿದಾಗ ಯಾವಸ್ಥಳದಲ್ಲಿ ನಿಂತಿದ್ದನೋ ಅದೇಸ್ಥಳದಲ್ಲಿ ರಾತ್ರಿಯೆಲ್ಲಾ ಧರ್ಮದೇವನು ನಿಂತಿದ್ದನು. ಆಹಾರದ ಯೋಚನೆಯಾಗಲಿ ಮಲಗುವ ಯೋಚನೆಯಾಗಲಿ ಅವನಿಗೆ ಸ್ವಲ್ಪವೂ ಇರಲಿಲ್ಲ. ಬೆಳಗಾಗುತ್ತಲೇ ಬಂದಿಯವನು ಧರ್ಮದೇವನ ಕೊಟ್ಟಡಿಯ ಬಾಗಿಲನ್ನು ತೆಗೆದು ನೋಡಲು ಅವನು ಗೂಟನೆಟ್ಟಂತೆ ನಿಂತಿದ್ದನು; ಕಣ್ಣುಗಳು ಕೆಂಪಾಗಿದ್ದವು; ಕಣ್ಣುಗಳಿಂದ ನೀರಿನ ಧಾರೆಗಳು ಹರಿಯುತ್ತಲಿದ್ದವು. ಬಾಗಿಲನ್ನು ತೆಗೆದು ಆಳು ಒಳಗೆ ಬಂದುದನ್ನು ಧರ್ಮದೇವನು ಕಾಣನು. ಸ್ತಂಭಭೂತವಾಗಿ ನಿಂತಿದ್ದ ಅವನ ಭುಜದ ಮೇಲೆ ಆಳು ಕೈಯಿಡಲು ಧರ್ಮದೇವನಿಗೆ ಎಚ್ಚರಿಕೆಯಾಯಿತು.

ಆಳು ಅವನನ್ನು ನೋಡಿ “ನೀನು ರಾತ್ರಿಯೆಲ್ಲಾ ಮಲಗಲೇ ಇಲ್ಲವೋ?”

ಎನ್ನಲು,

“ನನಗೆ ತಿಳಿಯದು” ಎಂದು ಹೇಳಿದನು.

“ನಿನಗೆ ಹಸಿವು ಆಗುವುದೋ?”

“ನಾನು ಕಾಣಿಸು.”

ಆಳು ಧರ್ಮದೇವನನ್ನು ದೃಷ್ಟಿಸಿ ನೋಡಿ

“ನಿನಗೇನಾದರೂ ಬೋಕೋ?”

“ನಾನು ಬಂಧನಾಲಯದ ಯಜಮಾನನನ್ನು ನೋಡಬೇಕು”

ಆಳು ಯಾವ ಬದಲನ್ನೂ ಹೇಳದೆ ಬಾಗಿಲನ್ನು ಬೀಗ ಹಾಕುವ ಪ್ರಯತ್ನ ಮಾಡಲು ಧರ್ಮದೇವನು ಕೈನೀಡಿ ಯಾವುದೋ ಒಂದು ಮಾತನ್ನಾಡಲು ಯತ್ನಿಸಿದನು. ಅಷ್ಟರಲ್ಲಿಯೇ ಆಳು ಬೀಗವನ್ನು ಹಾಕಿಕೊಂಡು ಹೊರಟುಹೋದನು.

ಅದುವರೆಗೆ ತಡೆದಿದ್ದ ಧರ್ಮದೇವನ ಸಂಕಟಗಳೆಲ್ಲವೂ ಆಗ ಉಕ್ಕಿ ಬಂದು, ಯಾವ ತಪ್ಪನ್ನೂ ಮಾಡದ ನನಗೆ ಇಂಥ ಅನ್ಯಾಯದ ದಂಡನೆ ಯುಂಟಾಯಿತಲ್ಲಾ ಎಂದು ನೆಲದಮೇಲೆ ಬಿದ್ದು ಅಳುತ್ತ ಉರುಳಾಡಿದನು. ಆಮೇಲೆ ಎದ್ದು ಆಹಾರವನ್ನು ಸ್ವಲ್ಪವಾದರೂ ಮುಟ್ಟದೆ ಕಾಡುವುಗಳೂ ಬೋನಿನಲ್ಲಿದ್ದರೆ ಹೇಗೆ ಸುಮ್ಮನೆ ಸುತ್ತುತ್ತಿರುವುದೋ ಹಾಗೆಯೇ ಧರ್ಮದೇವನು ಆ ಸಣ್ಣ ಕೊಟ್ಟಡಿಯಲ್ಲಿ ಸುತ್ತುತ್ತಲಿದ್ದನು. ಆಗ ಅವನಿಗೆ ಒಂದು ಆಲೋಚನೆ ವಿನಾ ಮತ್ತಾವುದೂ ಇರಲಿಲ್ಲ. ದೋಣಿಯಲ್ಲಿದ್ದಾಗ ಸಮುದ್ರಕ್ಕೆ ಸುಲಭವಾಗಿ ದುಮ್ಮಿಕ್ಕಿ ನೀರಿನಲ್ಲಿ ಮುಳುಗಿ ಬಹು ದೂರದವರೆಗೂ ಈಜಿ ಕೊಂಡು ಹೋಗಿ, ಆಮೇಲೆ ಯಾವುದಾದರೂ ಅನ್ಯದೇಶದ ಹಡಗನ್ನು ಸೇರಿ ದೂರದೇಶಕ್ಕೆ ಹೋಗಿ ಅಲ್ಲಿಗೆ ತನ್ನ ತಂದೆಯನ್ನೂ ಲಲಿತಾಂಗಿಯನ್ನೂ ಕರೆಸಿ ಕೊಂಡು ಸುಖವಾಗಿರಬಹುದಾಗಿದ್ದಿತು. ಆ ಕೆಲಸವನ್ನು ಮಾಡದೆ ಬಿಟ್ಟು ಬಹಳ ಅವಿವೇಕವಾಯಿತೆಂದು ಸಂಕಟಪಡುತ್ತಾ ಇದ್ದನು. ಕೊನೆಗೆ ಕೈಕಾಲು ಸೋತುಹೋಗಿ ಅ ಕೊಟ್ಟಡಿಯಲ್ಲಿ ಒಂದು ಮೂಲೆಯಲ್ಲಿ ಹಾಕಿದ್ದ ಹುಲ್ಲಿನ ಮೇಲೆ ಬಿದ್ದು ಕೊಂಡನು.

ಮಾರನೇ ದಿನ ಕ್ಲಪ್ತಕಾಲಕ್ಕೆ ಸರಿಯಾಗಿ ಆಳು ಬಂದು ಧರ್ಮದೇವನನ್ನು ನೋಡಿ “ಈ ದಿನ ಸ್ವಲ್ಪ ಸುಟಿಯಾಗಿದ್ದೀಯೆ; ಹೀಗೆ ಧೈರ್ಯವನ್ನು ತಾಳು. ನನ್ನಿಂದೇನಾದರೂ ಆಗಬೇಕಾಗಿದ್ದರೆ ಹೇಳು,” ಎಂದನು.

“ನಾನು ಬಂದಿಪಾಲನನ್ನು ನೋಡಬೇಕು.”

“ಅದು ಅಸಾಧ್ಯ.”

“ಏಕೆ?”

“ಅದು ಇಲ್ಲಿಯ ಕಟ್ಟಲೆಗಳಿಗೆ ವಿರೋಧವಾದ ಕೆಲಸ; ಆದುದರಿಂದ ಅದನ್ನು ಕೇಳಬಾರದು.”

“ಮತ್ತಾವುದನ್ನು ಕೇಳಬಹುದು?”

“ತಿನ್ನುವುದಕ್ಕೆ ಒಳ್ಳೆ ಆಹಾರಗಳನ್ನೂ, ಓದಲಿಕ್ಕೆ ಪುಸ್ತಕಗಳನ್ನೂ ದುಡ್ಡು ಕೊಟ್ಟು ಕೇಳಲುಬಹುದು. ಇದಲ್ಲದೆ ದಿನಕ್ಕೊಂದು ಸಾರಿ ಅಂಗಳದಲ್ಲಿ ತಿರುಗಾಡಲು ಅವಕಾಶವನ್ನು ಕೇಳಲುಬಹುದು.”

“ನನಗೆ ಇವುಗಳಾವುದೂ ಬೇಡ. ಬಂಧನಾಲಯದ ಪಾಲಕನನ್ನು ನೋಡಬೇಕು.”

“ಆಗದ ಕೆಲಸವನ್ನು ಹೇಳಿ ನನ್ನನ್ನು ಪೀಡಿಸಿದರೆ ನಾನು ಇನ್ನುಮೇಲೆ ಆಹಾರವನ್ನೇ ತರುವುದಿಲ್ಲ.”

“ನೀನು ಆಹಾರವನ್ನು ತಂದು ಕೊಡದಿದ್ದರೆ ನನಗೆ ಮತ್ತೂ ಅನುಕೂಲ ವಾಯಿತು.”

“ಅದು ಹೇಗೆ?”

“ಆಹಾರವಿಲ್ಲದಿದ್ದರೆ ಜಾಗ್ರತೆಯಾಗಿ ಸಾಯುವೆನು. ಎಷ್ಟು ಬೇಗನೆ ಸತ್ತರೆ ಅಷ್ಟು ಬೇಗನೆ ನನ್ನ ಕಷ್ಟವು ಪರಿಹಾರವಾಗುವುದು.”

“ಹೀಗೆ ಮಾತನ್ನಾಡುವ ಇವನು ತನಗೆ ಮರಣವೇ ಸುಖವೆಂದು ಭಾವಿಸಿರುವನು” ಎಂದು ಬಂದಿಯ ಆಳು ತಿಳಿದುಕೊಂಡನು. ಈ ಕಾರಾಗೃಹ ದಲ್ಲಿ ಆಳುಗಳಿಗೆ ಸಂಬಳವಲ್ಲದೆ ಬಂದಿಯವರ ತಲೆ ಒಂದಕ್ಕೆ ಇಷ್ಟೆಂದು ಸರ್ಕಾರ ದವರು ಕೊಡುತ್ತಲಿದ್ದರು. ಧರ್ಮದೇವನು ಸತ್ತರೆ ಅವನಿಗಾಗಿ ಸಿಕ್ಕುತ್ತಲಿದ್ದ ಆದಾಯಕ್ಕೆ ಲೋಪವುಂಟಾಗುವದೆಂಬ ಭೀತಿಯಿಂದ, ಆ ಆಳು ವಿನಯ ದೊಡನೆ “ಅಯ್ಯಾ ಧರ್ಮದೇವ, ಅಸಾಧ್ಯವಾದುದನ್ನು ಕೇಳಿ ಏನು ಪ್ರಯೋಜನ? ನಿನ್ನ ನಡತೆಯು ಸರಿಯಾಗಿದ್ದರೆ ನಿನ್ನನ್ನು ಅಡಿಗಡಿಗೆ ಅಂಗಳ ದಲ್ಲಿ ತಿರುಗಾಡಲು ಬಿಡುವರು. ಆಗ ಇಲ್ಲಿಯ ಅಧಿಕಾರಿಯನ್ನು ನೋಡಿ ಮಾತನಾಡಿಸಲು ಅನುಕೂಲವಾಗುವುದು,” ಎಂದನು.

“ಹಾಗೆ ಅನುಕೂಲವಾಗಲು ಸುಮಾರು ಎಷ್ಟು ದಿನಗಳು ಹಿಡಿಯುವುವು?”

“ದಿನಸಗಳೋ, ಮಾಸಗಳೋ, ವರ್ಷಗಳೋ, ಹೇಗೆ ಹೇಳುವುದು.”

“ಅಷ್ಟುದಿನಸಗಳು ನನ್ನಿಂದ ಕಾದಿರುವುದಕ್ಕಾಗುವುದಿಲ್ಲ. ನಾನು ಅವನನ್ನು ಈಗಲೇ ನೋಡಬೇಕು.”

“ಆಗದ ಹೋಗದ ಕೆಲಸಕ್ಕೆ ಸುಮ್ಮನೆ ಯೋಚನೆಮಾಡುತ್ತಿದ್ದರೆ ನಿನಗೆ ಜಾಗೃತಿಯಾಗಿಯೇ ಹುಚ್ಚುಹಿಡಿದುಹೋಗುತ್ತದೆ.”

“ಅದು ನಿಜವೋ?”

“ಅದಕ್ಕೆ ಸಂದೇಹವೇ ಇಲ್ಲ. ಈ ಕೊಟ್ಟಡಿಯಲ್ಲಿ ನಿನಗೆ ಮೊದಲು ಒಬ್ಬ ಸನ್ಯಾಸಿಯು ಇದ್ದನು. ತನ್ನನ್ನು ನೆರೆಯಿಂದ ಬಿಟ್ಟರೆ ಕಾರಾಲಯದ ಅಧಿಪತಿಗೆ ಒಂದು ಲಕ್ಷ ವರಗಳನ್ನು ಕೊಡುವೆನೆಂದೂ ಅವನನ್ನು ನೋಡಿಸೆಂದೂ ಅವನೂ ನಿನ್ನಂತೆಯೇ ನನ್ನನ್ನು ಪೀಡಿಸುತ್ತಲಿದ್ದನು ಕೊನೆಗೆ ಅವನಿಗೆ ಹುಚ್ಚು ಹಿಡಿಯಿತು.”

“ಅವನು ಈ ಕೋಣೆಯನ್ನು ಬಿಟ್ಟು ಎಷ್ಟು ದಿನಸಗಳಾದುವು?”

“ನಾಲ್ಕು ವರ್ಷಗಳು.”

“ಅವನಿಗೆ ಬಿಡುಗಡೆಯಾಯಿತೋ?”

“ಇಲ್ಲ. ಇದರ ಕೆಳಗಣ ಅಂಧಕೂಪವೆಂಬ ನೆಲಮಾಳಿಗೆಯಲ್ಲಿ ಹಾಕಿದ್ದಾರೆ.”

ಅಯ್ಯಾ! ನನ್ನ ಪಾಲಿಗೆ ನೀನೇ ಇಲ್ಲಿಯ ಯಜಮಾನನು. ನಾನು ಸನ್ಯಾಸಿಯೂ ಅಲ್ಲ, ಹುಚ್ಚನೂ ಅಲ್ಲ ಮುಂದೆ ಏನಾದರೂ ಈ ಕಾರಾಗೃಹದ ಪ್ರಭಾವದಿಂದ ಹುಚ್ಚುಹಿಡಿಯುವುದೋ ಏನೋ ಗೊತ್ತಿಲ್ಲ. ಇದಲ್ಲದೆ ನನ್ನಲ್ಲಿ ಅಷ್ಟು ದುಡ್ಡೂ ಇಲ್ಲ. ನಾನು ಒಂದು ಕೆಲಸವನ್ನು ಹೇಳುತ್ತೇನೆ; ಅದನ್ನು ನೀನು ಮಾಡಿಕೊಟ್ಟೆಯಾದರೆ ನನ್ನಲ್ಲಿರುವ ಐದುನೂರು ವರಹಗಳನ್ನು ನಿನಗೆ ಕೊಡುವೆನು.”

“ಅದೇನು ಕೆಲಸ?”

“ಮಲಯಪಟ್ಟಣದಲ್ಲಿ ಭುಜಂಗಭೂಷಣನೆಂಬ ಒಬ್ಬ ಮುದುಕನೂ, ಲಲಿತಾಂಗಿಯೆಂಬೊಬ್ಬ ಯುವತಿಯೂ ಇರುವರು. ಅವರಿಬ್ಬರಿಗೂ ನಾನು

ಕೊಡುವ ಕಾಗದವನ್ನು ಕೊಟ್ಟು ಲವರಿಂದ ಉತ್ತರವನ್ನು ತರಬೇಕು.”

“ಒಳ್ಳೆಯ ಮಾತನಾಡಿದೆ. ನೀನು ಹೇಳಿದಂತೆ ನಾನು ಮಾಡಿದರೆ ನನ್ನ ಕೆಲಸವೂ ಹೋಗುವುದಲ್ಲದೆ ದಂಡನೆಯೂ ಆಗುವುದು. ಈಗ ನನಗೆ ವರ್ಷಕ್ಕೆ ಐನೂರು ವರಹಗಳ ವರಮಾನವಿದೆ , ಅದನ್ನು ಕಳೆದುಕೊಳ್ಳುವುದಕ್ಕೆ ನನಗೆ ಬುದ್ಧಿಯಿಲ್ಲವೇ ?

“ಹಾಗಾದರೆ ನಾನು ಹೇಳಿದಂತೆ ಮಾಡಲೊಲ್ಲೆಯೋ ?”

“ಒಲ್ಲೆನು.”

“ಇಗೋ ನೋಡು. ನಾನು ಹೇಳಿದ ಹಾಗೆ ನೀನು ಮಾಡದಿದ್ದರೆ ಒಂದುದಿನವಲ್ಲ ಒಂದುದಿನ ಬಾಗಿಲಹಿಂದೆ ಆವಿತುಕೊಂಡಿದ್ದು ನಿನ್ನ ತಲೆಯನ್ನು ಒಡೆದುಬಿಡುವೆನು” ಎಂದು ಹೇಳಿ ಧರ್ಮದೇವನು ಆ ಕೋಣೆಯಲ್ಲಿ ಹಾಕಿದ್ದ ಕಾಲುಮಣಿಯನ್ನೆತ್ತಿ ತಿರುಗಿಸಿ ಅವನ ಮೆಲೆ ಎಸೆಯಲು ಯತ್ನಮಾಡಿದನು.

ಅಷ್ಟರಲ್ಲಿಯೇ ಆಳು “ಓಹೋ! ನನ್ನನ್ನು ಹೀಗೆಲ್ಲಾ ಹೆದರಿಸುವೆಯೋ? ಆ ಸನ್ಯಾಸಿಯು ನಿನ್ನಂತೆಯೇ ಆಡಿ ಕೊನೆಗೆ ಹುಚ್ಚನಾದನು. ಅಗಲಿ, ನಾನು ಹೋಗಿ ಹೇಗಾದರೂ ಮಾಡಿ ಯೆಜಮಾನನನ್ನು ಕರೆದುತರುವೆನು.” ಎಂದು ಹೇಳಿ ಬಾಗಿಲನ್ನೆಳೆದು ಬೀಗವನ್ನು ಹಾಕಿಕೊಂಡು ಹೊರಟುಹೋದನು.

ಸ್ವಲ್ಪ ಹೊತ್ತಿನಲ್ಲಿಯೇ ನಾಲ್ಕು ಜನ ಸೈನಿಕರೊಡನೆ ಆಳು ಧರ್ಮದೇವನ ಕೊಟ್ಟಡಿಗೆ ಬಂದು, ಆ ಸೈನಿಕರ ನಾಯಕನಿಗೆ ಅವನನ್ನು ತೋರಿಸಿ “ಇವನನ್ನು ಕೆಳಗಿನ ಅಂಧಕೂಪಕ್ಕೆ ಕರೆದುಕೊಂಡು ಹೋಗಿಬಿಡುವ ಹಾಗೆ ಯೆಜಮಾನನು ಅವನೇ ಮಾಡಿರುವನು” ಎಂದು ಹೇಳಿದನು.

ಬಳಿಕ ಸೈನಿಕರು “ಹುಚ್ಚನ ಮಗ್ಗುಲಿಗೆ ಹುಚ್ಚನನ್ನು ಸೇರಿಸುವುದು ನ್ಯಾಯವೇ ಸರಿ ಎಂದು ಧರ್ಮದೇವನನ್ನು ಬಲಾತ್ಕಾರದಿಂದ ಅಂಧಕೂಪಕ್ಕೆ ಎಳೆದುಕೊಂಡು ಹೋಗಿ ಒಳಗೆ ತಳ್ಳಿ “ನೀನು ಮಾಡಿದ ಅವರಾದಕ್ಕೆ ಇದೇ ಶಿಕ್ಷೆ” ಎಂದು ಹೇಳಿ, ಬಾಗಿಲಿಗೆ ಬೀಗಹಾಕಿಕೊಂಡು ಹೊರಟುಹೋದರು.

ಈ ಕೂಪದಲ್ಲಿ ಕಗ್ಗತ್ತಲೆಯು ಕವಿದುಕೊಂಡಿದ್ದಿತು. ಧರ್ಮದೇವನಿಗೆ ಕಣ್ಣು ಕಾಣದೆ ಕೈಗಳನ್ನು ನೀಡಿ ಆ ಕೊಟ್ಟಡಿಯ ಒಂದು ಕಡೆಯಿಂದ ಮತ್ತೊಂದು ಕಡೆಗೆ ಮೆಲ್ಲಮೆಲ್ಲಗೆ ತಿರುಗಿ ನೋಡಲು ಒಂದು ಕಡೆ ಗೋಡೆಯು ಸಿಕ್ಕಿತು. ಅದೆಲ್ಲಾ ಪಾಸಿ ಹಿಡಿದುಹೋಗಿದ್ದಿತು. ಗೋಡೆಯನ್ನು ಹಿಡಿದು

ಆ ಕೋಣೆಯ ಸುತ್ತಲೂ ತಿರುಗಿದನು. ಅಷ್ಟು ಹೊತ್ತಿಗೆ ಕಣ್ಣಿಗೆ ಕತ್ತಲೆಯು ಸ್ವಲ್ಪ ಅಭ್ಯಾಸವಾಯಿತು. ಆಗ ಆ ಕೊಟ್ಟಡಿಯ ಮೇಲು ಭಾಗದಲ್ಲಿದ್ದ ಒಂದು ಕಿಟಕಿಯಿಂದ ಕಷ್ಟಪಟ್ಟು ಒಳಗೆ ನುಗ್ಗುತ್ತಲಿರುವ ಬೆಳಕನ್ನು ಒಳಗಿನ ಕಗತ್ತಲೆಯು ಬೆದರಟ್ಟುತ್ತಲಿರುವಂತೆ ಅವನಿಗೆ ತೋರಿತು. ಆಗ ಧರ್ಮದೇವನು ಸ್ವಲ್ಪ ಯೋಚಿಸಿ “ಬಂದಿಯಾಳು ಹೇಳಿದುದು ಸರಿ ; ನಾನು ಈಗಲೇ ಸ್ವಲ್ಪ ಹೆಚ್ಚು ಕಡಿಮೆ ಹುಚ್ಚು ; ಸ್ವಲ್ಪ ದಿವಸಗಳು ಇಲ್ಲಿಯೇ ಇದ್ದರೆ ಪೂರಾ ಹುಚ್ಚು ನಾಗುತ್ತೇನೆ” ಎಂದುಕೊಂಡನು.

ಒಂಭತ್ತನೆಯ ಅಧ್ಯಾಯ

ರಾಜನ ಅಂತರ್ಗತ

ವಲ್ಲಭದೇವನು ಧರ್ಮದೇವನನ್ನು ಯಾವಜ್ಜೀವವೂ ಕಾರಾಗೃಹದ ಲ್ಲಿಡುವಂತೆ ಅಪ್ಪಣೆ ಮಾಡಿ ನ್ಯಾಯಸ್ಥಾನವನ್ನು ಬಿಟ್ಟು ಅತ್ಯಾತುರದಿಂದ ರೇಣುಕೆಯ ಮನೆಗೆ ಹೋಗಿ ಸೇರಿದನು. ಊಟಕ್ಕೆ ಬಂದಿದ್ದವರೆಲ್ಲರೂ ಇನ್ನೂ ಅಲ್ಲಿಯೇ ಇದ್ದರು. ಇವನನ್ನು ಕಾಣುತ್ತಲೇ ಅವರೆಲ್ಲರೂ “ ಎಲೈ ಧರ್ಮಮೂರ್ತಿಯೇ ! ಶಿರಚ್ಛೇದನಾಧಿಕಾರಿಯೇ ! ರಾಜ್ಯ ಸುರಕ್ಷಕನೇ ! ಏನು ವಿಶೇಷ ? ರಾಜದ್ರೋಹದ ಒಳಸಂಚು ಯಾವುದಾದರೂ ಹೊರಪಟ್ಟಿತೋ ? ಏಲಾ ದ್ವೀಪದ ರಾಕ್ಷಸನು ಆ ದ್ವೀಪವನ್ನು ಬಿಟ್ಟು ಅಮರದೇಶವನ್ನು ಸೇರಿದನೋ ? ನಿನ್ನ ಮುಖವನ್ನು ನೋಡಿದರೆ ರಾಜ್ಯಕ್ಕೆ ಯಾವುದೋ ಒಂದು ದೊಡ್ಡ ವಿಸತ್ತು ಸಂಭವಿಸಿರುವಂತೆ ತೋರುತ್ತಲಿದೆ ” ಎಂದು ಒಂದೇ ತಡವೆ ಕೇಳಿದರು.

ಅದರು ಮಾಡಿದ ಪ್ರಶ್ನೆಗೆ ಉತ್ತರವನ್ನು ಕೊಡದೆ ವಲ್ಲಭದೇವನು ಶಾಂತವೀರನನ್ನು ನೋಡಿ ತಮ್ಮ ಸಂಗಡ ಒಂದು ಗುಟ್ಟಾದ ಮಾತನ್ನು ಹೇಳಬೇಕಾಗಿದೆ ಎನ್ನಲು, “ ಆತನು ಅದೇನು ಅಷ್ಟು ಗುರುವಾದ ಸಂಗತಿಯೋ ” ಎಂದನು.

“ಅಹುದು. ಆದುದರಿಂದಲೇ ಇಲ್ಲಿಗೆ ನಾನು ಇಷ್ಟು ಆತುರವಾಗಿ ಬಂದುದು ; ಕೆಲವು ದಿವಸಗಳು ಊರನ್ನು ಬಿಟ್ಟು ಹೋಗಬೇಕಾಗಿದೆ” ಎಂದು ಹೇಳಿ ರೇಣುಕೆಯ ಮುಖವನ್ನು ನೋಡಿದನು. ಆ ಮಾತನ್ನು ಕೇಳಿದ ಆ

ಯುವತಿಯು ಖಿನ್ನಳಾಗಿ ತನ್ನ ಮನಃಕ್ಲೇಶವನ್ನು ಸಹಿಸಲಾರದೆ, “ಪ್ರಿಯರೇ, ಈಗ ತಾವು ನನ್ನನ್ನು ಬಿಟ್ಟು ಹೋಗಿ ಬರುವಿರಾ?” ಎಂದು ಕೇಳಲು, ಅವನು “ಎಲಾ ಪ್ರಿಯಳೇ! ನಿನ್ನನ್ನು ಅಗಲಲಾರೆನು ; ಆದರೂ ಕೆಲವು ದಿವಸಗಳ ಮಟ್ಟಿಗೆ ಊರನ್ನು ಬಿಡಬೇಕಾಗಿದೆ” ಎಂದನು. ಆಗ ರೇಣುಕೆಯು “ಎಲ್ಲಿಗೆ ಹೋಗಬೇಕು ?” ಎನ್ನಲು, “ಅದು ರಾಜಕಾರ್ಯ ; ಅದನ್ನು ಎಲ್ಲರಿಗೂ ಹೇಳಲಾಗದು” ಎಂದು ಹೇಳಿ ಶಾಂತವೀರನ ಸಮಾಪಕ್ಕೆ ಹೋಗಿ “ಸ್ವಾಮೀ! ಬಿಜಯ ಮಾಡಿರಿ” ಎಂದು ಒಂದು ಏಕಾಂತಸ್ಥಳಕ್ಕೆ ಕರೆದು ಕೊಂಡು ಹೋದನು.

“ವಲ್ಲಭದೇವ! ಏನು ವರ್ತಮಾನ ?”

“ಸ್ವಾಮೀ! ಗುರುತರವಾದ ಕಂಟಕವೊಂದು ನಮ್ಮ ರಾಜ್ಯಕ್ಕೆ ಸಂಭವಿಸುವಂತಿದೆ. ನಾನು ಈ ಕ್ಷಣ ಅಮರಪುರಕ್ಕೆ ಹೋಗಿ ಮಹಾರಾಜರನ್ನು ಕಂಡು ಮಾತನಾಡಿ ಬಂದರೆ ನಮಗೆಲ್ಲರಿಗೂ ಅನುಕೂಲವಾಗುವುದೆಂದು ತೋರುತ್ತದೆ. ಆದುದರಿಂದ ತಾವು ಮಹಾರಾಜರಿಗೆ ಒಂದು ಲೇಖನವನ್ನು ಕೊಡಬೇಕು.”

“ನಾನು ಮಹಾರಾಜರಿಗೆ ಬರೆಯುವ ಪದ್ಧತಿಯಿಲ್ಲವಲ್ಲಾ ?”

“ತಾವು ಬರೆಯದಿದ್ದರೆ ಮತ್ತಾರಿಂದಲಾದರೂ ಬರಿಸಿಕೊಡಬೇಕು.”

“ಸಾಲ್ವರಿಗೂ ರಾಜರಿಗೂ ಬಹು ಅನ್ಯೋನ್ಯ ; ಅವರಿಂದ ಒಂದು ಕಾಗದವನ್ನು ಬರಿಸಿಕೊಡುವೆನು. ಏನನ್ನು ಬರಿಸಲಿ ?”

“ರಾಜರನ್ನು ಕಾಣಬೇಕಾದರೆ ನಿಯಮಗಳುಂಟು. ಅವುಗಳನ್ನೆಲ್ಲಾ ಅನುಸರಿಸಲು ಸಾವಕಾಶವಿಲ್ಲ. ನಾನು ಅಮರಪುರಕ್ಕೆ ಹೋಗಿ ಸೇರಿದ ಒಡನೆಯೇ ಮಹಾರಾಜರನ್ನು ಕಂಡು ಅವರೊಡನೆ ಕೆಲವು ಮಾತುಗಳನ್ನಾಡಲು ಅನುಕೂಲವಾಗಬೇಕು.”

“ಅದಕ್ಕೆ ರಾಜರಿಗೆ ಪತ್ರವನ್ನು ಬರೆಯಲೇಕೆ ? ಪ್ರಧಾನನನ್ನು ಕಂಡರೆ ಸಾಕು. ಅವನಿಗೆ ಬೇಕಾದರೆ ನಾನು ಒಂದು ಲೇಖನವನ್ನು ಬರೆದು ಕೊಡುವೆನು.”

“ನಾನು ಪ್ರಧಾನನನ್ನು ಮೊದಲು ಕಂಡೆನಾದರೆ ಅವನು ಎಲ್ಲ ಸಮಾಚಾರವನ್ನು ನನ್ನಿಂದ ತಿಳಿದುಕೊಂಡು ರಾಜರ ಸಮ್ಮುಖದಲ್ಲಿ ಹೇಳಬಿಡುವನು.

ಅದರಿಂದಂಟಾಗುವ ಗೌರವವು ಅವನಿಗಾಗುವುದು ; ಆದುದರಿಂದ ನಾನು ಮೊದಲು ಪ್ರಧಾನನನ್ನು ನೋಡಕೂಡದು.”

“ಹಾಗಾದರೆ ಮಹಾರಾಜರಿಗೆ ಸಾಲ್ವರಿಂದ ಪತ್ರವನ್ನು ಬರೆಸಿಕೊಡುವೆನು. ನೀನು ಯಾವಾಗ ಹೊರಡುತ್ತೀಯೆ ? ”

“ಇಗೋ, ಈಗಲೇ ಹೊರಟೆ. ”

“ಬಂಡಿಯು ಸಿದ್ಧವಾಗಿದೆಯೋ ? ”

“ಆದೆಷ್ಟು ಹೊತ್ತು? ಇಗೋ ಮನೆಗೆ ಹೋಗಿ ಕಟ್ಟಿಸಿಕೊಂಡು ಬಂದೆ.”

“ನೀನು ಮನೆಗೆ ಹೋಗಿಬಾ. ಅಷ್ಟರಲ್ಲಿ ನಾನು ಕಾಗದವನ್ನು ಬರೆಸಿಡುವೆನು.”

ವಲ್ಲಭದೇವನು ಮನೆಗೆ ಬೇಗಬೇಗನೆ ಹೋಗಬೇಕೆಂದಿದ್ದನು ; ಆದರೆ ಜನರು ತನ್ನ ಆತುರವನ್ನು ಕಂಡರೆ ಏನೆಂದುಕೊಳ್ಳುವರೋ ಎಂದು ಯೋಚಿಸಿ ಮೆಲ್ಲಮೆಲ್ಲಗೆ ತನ್ನ ಮನೆಯನ್ನು ನೇರಲು, ಅಲ್ಲಿ ಯಾರೋ ಒಬ್ಬ ಹೆಂಗಸು ಕತ್ತಲೆಯಲ್ಲಿ ನಿಂತಿರುವಂತೆ ಕಂಡಿತು. ಅವಳಾರಾಗಿರದಹುದೆಂದು ತಿಳಿಯಲು ನಮ್ಮ ಪಾಠಕರು ಕುತೂಹಲವುಳ್ಳವರಾಗಿರಬಹುದು. ಅವಳೇ ಲಲಿತಾಂಗಿಯು ; ತನ್ನ ಪ್ರಿಯನ ವರ್ತಮಾನವಾವುದೂ ತಿಳಿಯಲಿಲ್ಲವಲ್ಲ ಎಂದು ವಲ್ಲ ಭ ದೇ ವ ನ ನ್ನಾ ದ ರೂ ಕೇಳಿನೋಡೋಣವೆಂದು ಅಲ್ಲಿಗೆ ಬಂದಿದಳು.

ವಲ್ಲಭದೇವನು ಮನೆಯ ಬಾಗಿಲಿಗೆ ಬರುತ್ತಲೇ ಅವಳು ಅವನ ಇದಿರಿಗೆ ಬಂದು ನಿಂತು “ನನ್ನ ಪ್ರಿಯ ಧರ್ಮದೇವನ ಗತಿ ಏನಾಯಿತು? ಮಹಾಸ್ವಾಮೀ ! ” ಎಂದು ಬಹು ದೈನ್ಯದಿಂದ ಕೇಳಿದಳು. ಆಕೆಯನ್ನು ನೋಡುತ್ತಲೇ ವಿಚಾರಣೆಯ ಕಾಲದಲ್ಲಿ ಧರ್ಮದೇವನು ತನ್ನೊಡನೆ ಹೇಳಿದ್ದು ದೆಲ್ಲವೂ ವಲ್ಲಭದೇವನಿಗೆ ಜ್ಞಾಪಕಕ್ಕೆ ಬಂದು, ತಾನೇ ಅಸರಾಧಿ, ಅವಳೇ ನ್ಯಾಯಾಧಿವತಿ ಎಂದು ತಿಳಿದುಕೊಂಡನು. ಆದರೇನು ? ತಮ್ಮ ಪುರೋಭಿವೃದ್ಧಿಯೇ ಹೆಚ್ಚೆಂದು ಎಣಿಸಿರುವವರು ನ್ಯಾಯಾನ್ಯಾಯಗಳನ್ನೂ ಇತರರ ಸುಖದುಃಖಗಳನ್ನೂ ಹೇಗೆ ತಾನೇ ಗಣನೆಗೆ ತರುವರು ; ಒಂದು ವೇಳೆ ತಂದರೂ ಅವುಗಳು ಅವರ ಬುದ್ಧಿಯಿಂದ ಉತ್ತರಕ್ಷಣದಲ್ಲಿಯೇ ಜಾರಿ ಹೋಗುವುವು.

ಲಲಿತಾಂಗಿಯ ಪ್ರಶ್ನೆಗೆ ವಲ್ಲಭದೇವನು “ಅಮ್ಮಾ! ನೀನು ಹೇಳುವ ಯುವಕನು ಗುರುತರವಾದ ರಾಜದ್ರೋಹವನ್ನು ಮಾಡಿರುವನಾದುದರಿಂದ ಅವನನ್ನು ಬಿಡಲು ಸಾಧ್ಯವಾಗಲಿಲ್ಲ” ಎಂದನು. ಆದನ್ನು ಕೇಳಿ ಲಲಿತಾಂಗಿಯು ಕಂಬನಿಗಳನ್ನು ಸುರಿಸುತ್ತ ನಿಂತಳು. ಇವಳಿಗೆ ಹೆಚ್ಚು ಮಾತನಾಡಲು ಆಸ್ಪದಕೊಟ್ಟರೆ ಕೆಲಸವು ಕೆಟ್ಟುಹೋಗುವುದೆಂಬ ಭೀತಿಯಿಂದ ವಲ್ಲಭದೇವನು ಮನೆಯನ್ನು ಪ್ರವೇಶಿಸಲು ಯತ್ನಿಸಿದನು ; ಆದರೆ ಲಲಿತಾಂಗಿಯು ಅವನಿಗೆ ಆಡಲಾಗಿ ಬಂದು “ಸ್ವಾಮೀ! ನನ್ನ ಪ್ರಿಯನು ಎಲ್ಲಿರುವನೋ ಅದನ್ನಾದರೂ ದಯೆಯಿಟ್ಟು ತಿಳಿಸಿದರೆ ಸಾಕು, ನಾನು ಅವನ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳುವೆನು” ಎಂದಳು. “ನನಗೆ ಅದು ತಿಳಿಯದು” ಎಂದು ಹೇಳಿ ಲಲಿತಾಂಗಿಯು ಸ್ಥಿತಿಯನ್ನು ನೋಡಿ ತನಗೆ ಉಂಟಾದ ಸಂಕಟವನ್ನು ಅಡಗಿಸಿಕೊಂಡು ವಲ್ಲಭದೇವನ ಮನೆಯನ್ನು ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡನು. ಆದರೆ ಮನಸ್ಸಿನ ವ್ಯಾತ್ತಾವನನ್ನು ಹೊರಗೆ ನೂಕಲು ಸಾಧ್ಯವೇ? ಅವನು ಒಳಗೆ ಹೋಗುತ್ತಲೇ ತನ್ನ ತಂದೆಯ ತಪ್ಪನ್ನು ಮರೆಯಿಸಿ ತನ್ನ ಮಹತ್ಕಾಂಕ್ಷೆಯನ್ನು ಪೂರೈಸಿಕೊಳ್ಳುವುದಕ್ಕಾಗಿ ತನ್ನಿಂದ ಬಲಿಯಾಗಿ ಕೊಡಲ್ಪಟ್ಟ ಧರ್ಮದೇವನು ಇದರಿಗೆ ಬಂದು ನಿಂತು “ನನ್ನನ್ನು ಕಾಪಿಡುವೆನು ಎಂದು ಮಾತು ಕೊಟ್ಟು ನಿರಪರಾಧಿಯಾದವನನ್ನು ಅನ್ಯಾಯವಾಗಿ ಅಂಧಕೂವದಲ್ಲಿ ಹಾಕಿಸುವಂತೆ ಮಾಡಿದೆ. ಈ ಅಕೃತ್ಯವು ಯಾವ ಜೀವವೂ ನಿನ್ನನ್ನು ಯಾತನೆ ವಡಿಸದಿರಲಾರದು” ಎಂದು ವಲ್ಲಭದೇವನಿಗೆ ಹೇಳಿದಂತಾಯಿತು. ಆಗ ಅವನ ಹೃದಯದಲ್ಲಿ ಒಂದು ದೊಡ್ಡ ವ್ರಣವುಂಟಾಗಿ ಅದನ್ನು ಚುಚ್ಚಲು ಯಾವಾಗಲೂ ಯಾರೋ ಒಬ್ಬ ಬೆರಲನ್ನು ನೀಡಿಕೊಂಡಿರುವಂತೆ ತೋರಿತು.

ಆ ಸಮಯದಲ್ಲಿ ರೇಣುಕೆಯಾಗಲಿ ಲಲಿತಾಂಗಿಯಾಗಲಿ ಬಂದು ಮುಂದೆ ನಿಂತು ಆ ನಿರಪರಾಧಿಯನ್ನು ದಯಮಾಡಿ ಬಿಟ್ಟುಕೊಡು ಎಂದು ಕೇಳಿದ್ದರೆ ವಲ್ಲಭದೇವನು ಒಡನೆಯೇ ಧರ್ಮದೇವನನ್ನು ಬಿಡುಗಡೆ ಮಾಡುತ್ತಲಿದ್ದನು. ಆದರೆ ರೇಣುಕೆಯು ಪ್ರಿಯನನ್ನು ಅಗಲಿದ ಸಂಕಟದಿಂದ ತನ್ನ ಮನೆಯಲ್ಲಿ ಮರುಗುತ್ತಲಿದ್ದಳು. ಲಲಿತಾಂಗಿಯಾದರೋ, ದುಃಖಸಮುದ್ರದಲ್ಲಿ ಮುಳುಗಿ ತನ್ನ ಮನೆಯ ದಾರಿಯನ್ನು ಹಿಡಿದು ಹೋಗುತ್ತಿದ್ದಳು.

ವಲ್ಲಭದೇವನು ಸ್ವಲ್ಪಹೊತ್ತು ಹಾಗೆಯೇ ಯೋಚಿಸಿ, “ಭೀ! ಇದೇನು? ನನ್ನ ಹೃದಯವು ಇಷ್ಟು ಮೃದುವಾಗುತ್ತಾ ಬಂದಿತು? ಹಾಗಾದರೆ ನಾನು ಮುಂದೆ ಹೇಗೆ ಬದುಕುವುದು?” ಎಂದು ಪಕ್ಕನೆ ಎದ್ದು ಕುದುರೆಯ ಬಂಡಿಯನ್ನು ಕಟ್ಟಿಸಿಕೊಂಡು ರಾಜನ ಬಳಿಗೆ ಹೋಗುವನಾದುದರಿಂದ ತಕ್ಕ ಉಡುಪುಗಳನ್ನು ತೆಗೆದಿಟ್ಟುಕೊಂಡು, ಶಾಂತವೀರನ ಮನೆಗೆ ಹೋಗಿ ಅವನು ಕೊಟ್ಟ ಲೇಖನವನ್ನು ತೆಗೆದುಕೊಂಡು, ಅಮರಪುರದ ಮಾರ್ಗವನ್ನು ಸೇರಿ ಬೇಗಬೇಗನೆ ಹೊಡಿ ಎಂದು ಸಾರಧಿಗೆ ಅಪ್ಪಣೆಯನ್ನು ಮಾಡಿದನು.

ಇತ್ತ ಲಲಿತಾಂಗಿಯು ವಲ್ಲಭದೇವನ ಮನೆಯನ್ನು ಬಿಟ್ಟು ತನ್ನ ಮನೆಯ ಕಡೆಗೆ ತಿರುಗಿ ನಡುಹಾದಿಯಲ್ಲಿ ತನಗಾಗಿ ಕಾದಿದ್ದ ವಿಷಯ ಲಂಕಟನನ್ನೂ ಕಾಣದೆ ಬೇಗಬೇಗನೆ ಮನೆಯನ್ನು ಸೇರಿದಳು. ಅವಳಿಗೆ ಧರ್ಮದೇವನ ಮೇಲೆ ವಿನಾ ಮತ್ತಾವುದರ ಮೇಲೂ ಜ್ಞಾನವಿರಲಿಲ್ಲ. ಮನೆಯನ್ನು ಸೇರಿದ ಮೇಲೆ ಅವಳು ಏನನ್ನು ಮಾಡಿದಳೋ ಅವಳಿಗೇ ತಿಳಿಯದು.

ಇಷ್ಟುಹೊತ್ತಿಗೆ, ಧರ್ಮದೇವನು ಮಹತ್ತಾದ ರಾಜದ್ರೋಹವನ್ನು ಮಾಡಿದವನೆಂದು ವಲ್ಲಭದೇವನು ಹುಟ್ಟಿಸಿದ ವರ್ತಮಾನವು ಊರಲ್ಲೆಲ್ಲ ಹರಡಿತು. ಅವನನ್ನು ಬಿಡಿಸಲು ಧನಕೋಟಿಯು ಮಾಡಿದ ಸಾಹಸಗಳೆಲ್ಲವೂ ನಿಷ್ಫಲಗಳಾದವು. ರಾಜದ್ರೋಹಿಗಳಿಗೆ ಸಹಾಯಮಾಡುವವರೂ ರಾಜಾಪರಾಧಿಗಳಲ್ಲಿ ಗಣನೆಯಾಗುವರಲ್ಲದೆ ಮತ್ತಾವ ಫಲವೂ ಆಗುವುದಿಲ್ಲವೆಂದು ತಿಳಿದು ಧನಕೋಟಿಯು ನಿರಾಶೆಯನ್ನು ಹೊಂದಿ ಸಂಕಟಪಡುತ್ತ ತನ್ನ ಮನೆಯನ್ನು ಸೇರಿದನು.

ಇತ್ತ ಕದರ್ಭಕನು ಧರ್ಮದೇವನ ವಿಷಯದಲ್ಲಿ ಬೇರೊಂದು ಬಗೆಯಾಗಿ ಪೇಚಾಡಿದನು. ಅವನಿಗೆ ಬಂದ ವಿಪತ್ತನ್ನು ನೋಡಿ ಸಹಿಸಲಾರದೆ ತನ್ನ ಸಂಕಟವನ್ನು ಮರೆತುಬಿಡಲು ಯಥೇಚ್ಛೆಯಾಗಿ ಸುರಾಪಾನ ಮಾಡಿ ಮನೆಯಲ್ಲಿ ಬಿದ್ದಿದ್ದನು. ಅತಿಯಾದ ಪಾನದಿಂದ ಮರಳಿ ಕುಡಿಯಲು ಅವನಿಗೆ ಜೈತನ್ಯವು ತಪ್ಪಿದ್ದಿತೇ ವಿನಾ ಅವನ ಸಂಕಟವು ತಪ್ಪಲಿಲ್ಲ.

ನೌಕಾಧಿಪತ್ಯವು ಧರ್ಮದೇವನಿಗೆ ತಪ್ಪಿ, ತನಗಾದುದೆಂದು ದುರ್ಮತಿಯು ಸಂತೋಷವಾಗಿದ್ದನು. ಲೋಕದಲ್ಲಿ ಕೆಲವರಿಗೆ ಅವರ ಬುದ್ಧಿಯೇ

ಲೇಖಿಸಿಯಾಗಿಯೂ, ಹೃದಯವೇ ಮಸಿಕುಡಿಕೆಯಾಗಿಯೂ, ಇರುವುವು. ಅಂಧವರಿಗೆ ದುಡ್ಡಿನ ಗುಣಾಕಾರ ಭಾಗಾಕಾರಗಳೇ ಸುಖ ದುಃಖಗಳು. ತಮ್ಮ ಪುರೋಭಿವೃದ್ಧಿಗಾಗಿ ಸ್ವಲ್ಪವೂ ಕರುಣೆಯಿಲ್ಲದೆ ನೂರಾರು ಜನಗಳನ್ನಾದರೂ ಬಲಿ ಕೊಡುವರು. ಇಂತಹ ಮಹಾತ್ಮರು ಲೋಕದಲ್ಲಿ ಹೇರಳ ವಾಗಿರುವರು. ನಮ್ಮ ದುರ್ಮತಿಯು ಈ ಮಹಾತ್ಮರಲ್ಲಿ ಒಬ್ಬನಾಗಿದ್ದನು.

ವೃದ್ಧನಾದ ಭುಜಂಗಭಾಷಣನು ಲಲಿತಾಂಗಿಯ ಸಾಹಾಯದಿಂದ ತನ್ನ ಮನೆಯನ್ನು ಸೇರಿ, ಕೈಸೇರಿದ್ದ ಮಗನ ಗತಿ ಏನಾಯಿತೋ ತಿಳಿಯದೆ ಸಂಕಟಪಡುತ್ತ ಹೊರಗೆ ಹೋಗಿ ವಿಚಾರಿಸಲು ತ್ರಾಣವಿಲ್ಲದೆ ಸುಮ್ಮನೆ ಕೊರಗುತ್ತಿದ್ದನು. ಧರ್ಮದೇವನ ವಿಷಯವಾಗಿ ನಮ್ಮ ಪಾಠಕರಿಗೆ ತಿಳಿದಿದ್ದ ವರ್ತಮಾನವು ಅವನಿಗೆ ತಿಳಿದಿರಲಿಲ್ಲ.

ಇತ್ತ ವಲ್ಲಭದೇವನು ಅಮರವುರವನ್ನು ಎಷ್ಟು ಜಾಗ್ರತಿಯಾಗಿ ಸೇರಿದರೆ ಅಷ್ಟು ಅನುಕೂಲವೆಂದು ತಿಳಿದು, ದಾರಿಯ ಉದ್ದಕ್ಕೂ ಟಪಾಲು ಕುದುರೆಯವರಿಗೆ ಬಹುಮಾನಗಳನ್ನು ಕೊಟ್ಟು ತ್ವರಿಪಡಿಸುತ್ತ, ನನಗೆ ತಿಳಿದ ವರ್ತಮಾನವನ್ನು ಯಾವ ರೀತಿಯಲ್ಲಿ ಮಹಾರಾಜರಿಗೆ ತಿಳಿಸಿದರೆ ನನ್ನ ಇಷ್ಟಾರ್ಥವು ಕೈಗೊಡುವುದು ಎಂದು ಯೋಚನೆಮಾಡುತ್ತ ಬಂಡಿಯಲ್ಲಿ ಹೋಗುತ್ತಿದ್ದನು.

ಹೀಗೆ ಯೋಚನೆ ಮಾಡುತ್ತಿರುವ ಅವನನ್ನು ನಾವು ದಾರಿಯಲ್ಲಿಬಿಟ್ಟು, ಅಮರವುರದ ಅರಮನೆಯಲ್ಲಿ ಸುಖಾಸೀನನಾಗಿರುವ ಮಹಾರಾಜ ಜಯಸಿಂಹ ರಾಜನ ಸಂದರ್ಶನವನ್ನು ನಮ್ಮ ಪಾಠಕರಿಗೆ ಮಾಡಿಸೋಣ. ರಾಜನು ಅಂತರ್ಗೃಹದಲ್ಲಿ ಕಾದಂಬರೀ ಗ್ರಂಥವನ್ನು ಓದುತ್ತ, ಮಧ್ಯೆ ಮಧ್ಯೆ ಪಕ್ಕದಲ್ಲಿ ಕುಳಿತಿದ್ದ ತನ್ನ ಆಪ್ತ ಸ್ನೇಹಿತನಾದ ವಿದ್ಯಾಸಾಗರನೆಂಬ ಪಂಡಿತನನ್ನು ವಿಚಾರಿಸುತ್ತ ಆ ಗ್ರಂಥದ ರಸಾನುಭವವನ್ನು ಮಾಡುತ್ತ, ಪಂಡಿತನನ್ನು ಕೇಳಿ ಕ್ಲಿಷ್ಟಪದಗಳ ಅರ್ಥಗಳನ್ನು ಆ ಪುಸ್ತಕದಲ್ಲಿಯೇ ಬರೆದುಕೊಳ್ಳುತ್ತಿದ್ದನು. ಪಂಡಿತನು ಎಂದಿನಂತೆ ಚಟುವಟಿಕೆಯಾಗಿಲ್ಲದೆ ಏನೋ ಯೋಚಿಸುತ್ತಲಿದ್ದಾನೆಂದು ತಿಳಿದು, ರಾಜನು "ಏನು ಪಂಡಿತರೇ, ಈ ದಿವಸ ಎಂದೂ ಇಲ್ಲದ ಯೋಚನೆಯನ್ನು ಮಾಡುತ್ತಲಿದೀರಿ" ಎಂದನು.

"ಮಹಾಸ್ವಾಮಿ ಏಲಾದ್ವೀಪದ ರಾಕ್ಷಸನ ಭಯವು ನನಗೆ ಇನ್ನೂ ತಪ್ಪಿಲ್ಲ."

“ನಿಮ್ಮ ಭಯಕ್ಕೆ ಕಾರಣವೇ ಇಲ್ಲ. ರಾಜ್ಯಭ್ರಷ್ಟನಾದ ಆ ಚಕ್ರವರ್ತಿಯೆಂಬ ರಾಕ್ಷಸನು ಸಕಲವಿಧದಲ್ಲಿಯೂ ಆಶಾಭಗ್ನನಾಗಿ ಅನುರರಾಜ್ಯವಯೋಚನೆಯನ್ನೇ ಬಿಟ್ಟು ಬೇರೆ ವ್ಯಾಸಂಗಗಳನ್ನು ಇಟ್ಟುಕೊಂಡಿರುವನೆಂದು ನಮ್ಮ ಬೇಹಿನವರಿಂದ ಪ್ರತಿದಿನವೂ ವರ್ತಮಾನವು ಬರುತ್ತಲಿದೆ.”

“ಮಹಾಸ್ವಾಮಿ! ಗೂಢಚಾರರು ತಮ್ಮ ಸಂಬಳಕ್ಕಾಗಿ ಅವುದದನ್ನಾದರೂ ಬರೆಯುವರು. ಗ್ರಹಗತಿಗಳನ್ನು ನೋಡಿದರೆ ನನ್ನ ಭಯಕ್ಕೆ ಕಾರಣ ಸಂಪೂರ್ಣವಾಗಿದೆ.”

“ನಮ್ಮ ಬೇಹಿನವರೆಲ್ಲರೂ ಸುಶೀಲರು;ಎಂದಿಗೂ ಸುಳ್ಳುಹೇಳಲಾರರು.”

“ಒಂದುವೇಳೆ ಅವರೇ ಮೋಸಹೋಗಿದ್ದರೆ ?”

“ಅವರು ಮೋಸಹೋಗುವರೆಂದು ನಾನು ನಂಬಲಾರೆ. ಇಗೋ ನಮ್ಮ ಪೋಲೀಸು ಮಂತ್ರಿಯು ಬಂದರು. ಅವರು ಈದಿನದ ವರ್ತಮಾನವನ್ನು ತಂದಿರುವರು; ಅದನ್ನು ಕೇಳೋಣ.”

ಪೋಲೀಸು ಮಂತ್ರಿಯು ಬಂದು ರಾಜನಿಗೆ ವಂದನೆಯನ್ನು ಮಾಡಿ ಮರ್ಯಾದೆಯಿಂದ ದೂರದಲ್ಲಿ ನಿಂತನು. ಅವನನ್ನು ರಾಜನು ನೋಡಿ ಮಂತ್ರಿಗಳೇ, ಈದಿನದ ವರ್ತಮಾನವೇನು ಎಂದು ಕೇಳಲು, ಮಂತ್ರಿಯು “ಮಹಾಸ್ವಾಮಿ! ಈದಿನದ ವರ್ತಮಾನವಿನ್ನೂ ಬರಲಿಲ್ಲ. ಈಗ ಬರಬಹುದು, ಆಗ ಬರಬಹುದು ಎಂದು ಪ್ರತಿಕ್ಷಣದಲ್ಲಿಯೂ ಅದನ್ನೂ ಇದಿರು ನೋಡುತ್ತಿದ್ದೇನೆ” ಎಂದನು.

“ನಮ್ಮ ಪಂಡಿತರಿಗೆ ಗ್ರಹಗಳು ವಕ್ರವಾಗಿರುವುದರಿಂದ ಏಲಾದ್ವೀಪದ ರಕ್ತಸನ ಭಯವು ಹೆಚ್ಚಾಗಿದೆಯಂತೆ, ಅದಕ್ಕೇನೋ ನಿಮಿತ್ತವಿಲ್ಲವೆಂದು ನಾನು ಎಷ್ಟು ಹೇಳಿದರೂ ಅವರು ನಂಬುವುದಿಲ್ಲ. ನೀವಾದರೂ ಹೇಳಿ ಅವರ ಮನಸ್ಸಿನ ಭೀತಿಯನ್ನು ಬಿಡಿಸಿರಿ.”

“ಮಹಾಸ್ವಾಮಿ. ಆಪ್ತಣೆ” ಎಂದು ಪೋಲೀಸು ಮಂತ್ರಿಯು ಪಂಡಿತನನ್ನು ನೋಡಿ! “ಪಂಡಿತರೇ, ನೆನ್ನೆಯವರೆಗೆ ತಿಳಿದ ವರ್ತಮಾನದಲ್ಲಿ ಆ ರಕ್ತಸನು ರಾಜ್ಯಪಲ್ಲಟದ ಯೋಚನೆಯನ್ನು ಬಿಟ್ಟು ಹೊತ್ತು ತಳೆಯಲು ಬೇರೆ ವ್ಯಾಸಂಗವನ್ನಿಟ್ಟುಕೊಂಡಿದ್ದಾನಂತೆ. ಹೀಗಿರುವಲ್ಲಿ ತಮಗೆ ಯಾವ ಭಯಕ್ಕೂ ಕಾರಣವಿಲ್ಲ.”

“ಮಂತ್ರಿಗಳೇ, ತಮಗೆ ತಿಳಿದ ವರ್ತಮಾನವನ್ನು ತಿಳಿಸುತ್ತೀರಿ. ಆದರೂ ನನಗೇನೂ ಭೀತಿ ತಪ್ಪುವುದಿಲ್ಲ. ಸಾವು ಜಾಗರೂಕರಾಗಿರುವುದು ಉತ್ತಮ” ಎಂದು ಪಂಡಿತನು ಹೇಳಿದನು. ಆಗ ರಾಜನು ಮಂತ್ರಿಯನ್ನು ನೋಡಿ; “ಅಯ್ಯಾ, ನೀವು ಹೋಗಿ ಈ ದಿನದ ವರ್ತಮಾನವು ಬಂದಕೂಡಲೆ ನನಗೆ ತಿಳಿಸಿ” ಎನ್ನಲು, “ಅಪ್ಪಣೆ” ಎಂದು ಮಂತ್ರಿಯು ಹೊರಟನು.

ಆಕಡೆ ಮಂತ್ರಿಯು ಹೊರಡಲು, ಈಕಡೆ ರಾಜನು ಪುನಃ ಕಾದಂಬರಿಯನ್ನು ಓದಲು ಆರಂಭಿಸಿ “ಪಂಡಿತರೇ! ಈ ವನವರ್ಣನೆಯನ್ನು ನೋಡಿ; ಕವಿಯು ಎಷ್ಟು ಚಮತ್ಕಾರವಾಗಿ ವರ್ಣಿಸುವನು” ಎಂದನು. ಆ ವೇಳೆಗೆ ಸರಿಯಾಗಿ ರಾಜಭಟನೊಬ್ಬನು ಬಂದು ರಾಜನಿಗೆ ಒಂದು ಲೇಖನವನ್ನು ತಂದುಕೊಟ್ಟನು. ಅದನ್ನು ರಾಜನು ಓದಿನೋಡಿ ಸ್ವಲ್ಪಹೊತ್ತು ಯೋಚಿಸಿ “ವಲ್ಲಭದೇವ! ವಲ್ಲಭದೇವ!” ಎಂದು ಹೇಳಿ ಪಂಡಿತನ ಕಡೆಗೆ ತಿರುಗಿ “ಪಂಡಿತರೇ! ಮಲಯಪಟ್ಟಣದಲ್ಲಿರುವ ವಲ್ಲಭದೇವನನ್ನು ನೀವು ಬಲ್ಲರೋ?” ಎಂದು ಕೇಳಿದನು.

“ನಾನು ಅವನ ಹೆಸರನ್ನು ಕೇಳಿದ್ದೇನೆ, ಅವನನ್ನು ನೋಡಿಲ್ಲ.

“ಅವನಾರು ತಿಳಿಯುವುದೋ?”

“ಅವನು ಮಲಯಪಟ್ಟಣದ ನ್ಯಾಯಾಧಿಪತಿಯಲ್ಲವೇ?”

“ಅವನಾರ ಮಗ ಬಲ್ಲರೋ?” “ಆದು ನನಗೆ ತಿಳಿಯದು.”

“ಈ ವಲ್ಲಭದೇವನು ನಮ್ಮ ರಕ್ತನನ ಮುಖ್ಯಶಿಷ್ಯನಾದ ದೀನನಾಥನ ಮಗ.”

“ದೀನನಾಥನ ಮಗನೇ! ದೀನನಾಥನು ರಾಜ್ಯ ಪರಿವರ್ತನದಲ್ಲಿ ಬದ್ಧ ಕಂಕಣನಲ್ಲವೇ? ಅವನ ಮಗನನ್ನು ತಾವು ಹೇಗೆ ಕೆಲಸದಲ್ಲಟ್ಟಿರುವಿರಿ?”

ರಾಜನು ನಸುನಗುತ “ಮನುಷ್ಯರ ಸ್ವಭಾವವು ತಮಗೆ ಇನ್ನೂ ಗೊತ್ತಿಲ್ಲ. ಮಹತ್ಕಾಂಕ್ಷೆಯುಳ್ಳವರು ತಮ್ಮ ಅಭಿವೃದ್ಧಿಯ ಸಲುವಾಗಿ ತಾಯಿ ತಂದೆಗಳನ್ನಾದರೂ ಬಲಿಗೊಡುವರು. ಅಂಥವರಲ್ಲಿ ವಲ್ಲಭದೇವನು ಒಬ್ಬನು. ಅವನನ್ನು ಕರೆಸುವೆನು, ನೀವು ನೋಡಿ” ಎಂದು ಹೇಳಿ, “ವಲ್ಲಭದೇವನನ್ನು ಕರೆದುಕೊಂಡು ಬಾ” ಎಂದು ಭಟನಿಗೆ ಆಜ್ಞಾ ಪಿಸಿದನು. ವಲ್ಲಭದೇವನು ಆತುರದಿಂದ ಗಾಡಿಯಲ್ಲಿಯೇ ತನ್ನ ಉಡುಪುಗಳನ್ನು ಬದಲಾಯಿಸಿಕೊಂಡು,

ಬಂದಿದ್ದ ಭಟನ ಹಿಂದೆಯೇ ಹೋಗಿ ರಾಜನ ಸಮೀಪವನ್ನು ಸೇರಿ ನವಸ್ಥಾರ ಮಾಡಿ ಮರ್ಯಾದೆಯಿಂದ ದೂರದಲ್ಲಿ ನಿಂತಿರಲು, ರಾಜನು ಅವನನ್ನು ನೋಡಿ “ಏನಯ್ಯಾ! ವಲ್ಲಭದೇವ! ಈಗ ನೀನು ಕಳುಹಿಸಿದ ಕಾದದಲ್ಲಿ ಚಿತ್ತರಂಜಕ ವಾದ ಯಾವುದೋ ಒಂದು ಸಂಗತಿಯನ್ನು ತಿಳಿಸುವುದಾಗಿ, ಬರೆದು ಇದೆ. ಅದಾವುದು?”

“ಮಹಾಸ್ವಾಮೀ! ಅದು ಅದ್ಭುತವಾದ ಸಂಗತಿ. ಸಾವಕಾಶವಾದರೆ ಕಾರ್ಯವು ಕೆಡುವುದೆಂದು ಒಡನೆಯೇ ಸನ್ನಿಧಾನದಲ್ಲಿ ತಿಳಿಸಬೇಕೆಂದು ಆಹಾರ ನಿರ್ದ್ರೆಗಳೊಂದೂ ಇಲ್ಲದೆ ಮಲಯಪಟ್ಟಣದಿಂದ ಹೊರಟುಬಂದು ಸೇರಿದೆನು.”

“ಅದೇನು ಸಂಗತಿ? ಅದನ್ನು ನಮಗೆ ಸರಿಯಾಗಿ ತಿಳಿಸು.”

“ಮಹಾಸ್ವಾಮಿ, ನನಗೆ ತಿಳಿದಮಟ್ಟಿಗೆ ಅರಿಕೆಮಾಡುವೆನು. ನಾನು ಮಹಾಸ್ವಾಮಿಯವರ ಸನ್ನಿಧಾನದಲ್ಲಿ ಓಡಾಡಿ ಬಳಕೆಯಿಲ್ಲದವನಾದುದರಿಂದ ಬಿನ್ನಹ ಮಾಡುವುದರಲ್ಲಿ ಪ್ರಮಾದವಶಾತ್ ಮರ್ಯಾದೆಗಳಿಗೇನಾದರೂ ಕುಂದ ಕವುಂಟಾದರೆ ಕ್ಷಮಿರಬೇಕು ಎಂದು ಬೇಡುತ್ತೇನೆ” ಎಂದು ಹೇಳಿ, ತನ್ನ ಮಾತನ್ನು ಕೇಳಿ ರಾಜನು ಏನನ್ನು ತಿಳಿದುಕೊಂಡೆನೆಂಬುದನ್ನು ತಿಳಿಯಲು ಅವನ ಮುಖವನ್ನು ನೋಡಿದನು. ಅವನ ಮುಖಭಾವದಿಂದ ತಾನಾಡಿದ ಮಾತು ರಾಜನಿಗೆ ಹಿತವಾಯಿತೆಂದು ಕಂಡುಬಂದುದರಿಂದ ವಲ್ಲಭದೇವನು ಈ ರೀತಿಯಿಂದ ಅರಿಕೆಮಾಡಿದನು :—

“ತಮ್ಮ ಸೇವಕನಾದ ನಾನು ಎಂದಿನಂತೆ ತಮ್ಮ ಕೆಲಸವನ್ನು ಶ್ರದ್ಧೆಯಿಂದಲೂ ಜಾಗರೂಕತೆಯಿಂದಲೂ ಮಾಡುತ್ತಿರುವಲ್ಲಿ, ರಾಜ್ಯಪಲ್ಲಟದ ವಿಷಯದ ಒಳಸಂಚು ಒಂದು ವ್ಯಕ್ತವಾಯಿತು. ಅದನ್ನು ಬಹು ಸೂಕ್ಷ್ಮದಿಂದ ವಿಚಾರಿಸಲು ಏಲಾದ್ವೀಪದ ರಕ್ತಸನು ತನ್ನ ಸೈನ್ಯದೊಡನೆ ಅಮರದೇಶದಲ್ಲಿಯೇ ಅಕ್ಕಪಕ್ಕದ ದೇಶಗಳಲ್ಲಿಯೇ ಜಾಗ್ರತೆಯಾಗಿ ಬಂದು ಇಳಿಯುವನೆಂತಲೂ, ಅಮರ ದೇಶದ ಜನಗಳನ್ನು ಸಾಧ್ಯವಾದಮಟ್ಟಿಗೆ ಪ್ರೋತ್ಸಾಹಪಡಿಸಿ ತನ್ನ ಪಕ್ಷವನ್ನು ವಹಿಸುವಂತೆ ಮಾಡಬೇಕೆಂತಲೂ, ಅಮರಪುರದಲ್ಲಿ ತನಗೆ ಆಪ್ತನಾದವನೊಬ್ಬನಿಗೆ ವರ್ತಮಾನವನ್ನು ಕಳುಹಿಸಿದ್ದನು. ಅದನ್ನು ಏಲಾದ್ವೀಪದಿಂದ ಒಬ್ಬನು ತಂದಿದ್ದನು. ತಂದವನು ಮಲಯಪಟ್ಟಣದ ನಾವಿಕನು. ಅವನು ಅಡಿಗಡಿಗೆ ಏಲಾದ್ವೀಪಕ್ಕೆ ಹೋಗುತ್ತ ಬರುತ್ತಲಿದ್ದುದರಿಂದ ಅವನ

ಮೇಲೆ ನನಗೆ ಕಣ್ಣೆದ್ದಿತು. ಈಚೆಗೆ ಅವನ ಚರ್ಮಗಳನ್ನು ನೋಡಿ ಅನುಮಾನ ದಿಂದ ನಾಲ್ಕು ದಿನಗಳ ಹಿಂದೆ ಅವನನ್ನು ಹಿಡಿದು ವಿಚಾರಿಸಲು ಮೇಲೆ ಹೇಳಿದ ವರ್ತಮಾನವು ಗೊತ್ತಾಯಿತು. ಆದರೆ ಅಮರಪುರದಲ್ಲಿ ಯಾರಿಗೆ ಈ ವರ್ತಮಾನವನ್ನು ತಂದನೆಂಬುದು ತಿಳಿಯಲಿಲ್ಲ. ಆ ವಿಷಯದಲ್ಲಿ ಅವನು ಬಾಯನ್ನೇ ಬಿಡಲಿಲ್ಲ.”

“ಆ ನಾವಿಕನು ಈಗಲ್ಲಿರುವನು ?”

“ಸೆರೆಯಲ್ಲಿರುವನು.”

“ಆದರೆ ನೀನು ಹೇಳಿದ ವರ್ತಮಾನವು ಗುರುತರವಾದುದೇ ?”

“ಆಹುದು ಮಹಾಸ್ವಾಮೀ ! ಆದುದರಿಂದಲೇ ನಾನು ಏರ್ಪಾಡು ಮಾಡಿಕೊಂಡಿದ್ದ ಮದುವೆಯೂಟವನ್ನು ಕೂಡ ಬಿಟ್ಟು ಸ್ವಕಾರ್ಯಕ್ಕಿಂತಲೂ ಸ್ವಾಮಿಕಾರ್ಯವು ದೊಡ್ಡದೆಂದು ತಿಳಿದು ಅದನ್ನು ತಮ್ಮ ಸನ್ನಿಧಾನದಲ್ಲಿ ಅರಿಕೆ ಮಾಡಲು ಬಂದೆನು.”

“ಆಹುದಹುದು. ನಿನ್ನ ಮದುವೆಯು ನಡೆಯುವುದೆಂದು ಕೇಳಿದ್ದೆನು. ಹೆಣ್ಣು ಆರಂಬುದನ್ನು ಮರೆತೆ ”

“ತಮಗೆ ಆಪ್ತರಾಗಿಯೂ ವಿಧೇಯರಾಗಿಯೂ ಇರವ ಶಾಂತವೀರರ ಮಗಳು.”

“ಆದು ಸರಿ. ಈ ಒಳಸಂಚಿನ ವರ್ತಮಾನವೇನು ? ”

“ಸ್ವಾಮೀ ! ಇದು ಸಾಧಾರಣವಾದುದಲ್ಲ ; ರಾಜ್ಯಪರಿವರ್ತನದ ಏರ್ಪಾಡು. ಇಷ್ಟು ದಿನಕ್ಕೆ ಬಹುಶಃ ಆ ರಕ್ತಸನು ತನ್ನ ಸೈನ್ಯದೊಡನೆ ಅಮರವೇಶದಲ್ಲಿ ಬಂದಿಳಿದಿರಬಹುದು.”

“ವಲ್ಲಭದೇವ ! ನಮ್ಮ ಹಿತವನ್ನು ಬಯಸಿ ಮಲಯ ಪಟ್ಟಣದಿಂದ ಇಲ್ಲಿಗೆ ಅತ್ಯಾತುರದಿಂದ ಬಂದು ಈ ಸಂಗತಿಯನ್ನು ತಿಳಿಸಿದುದಕ್ಕಾಗಿ ನಾವು ಬಹಳ ಕೃತಜ್ಞರಾಗಿರುವೆವು. ಈ ಕಾಲದಲ್ಲಿ ರಾಜ್ಯಪರಿವರ್ತನೆಯು ಬಹು ಕಷ್ಟಸಾಧ್ಯ. ಒಂದುಕಡೆ ನಮ್ಮ ಸೈನಿಕರು, ಮತ್ತೊಂದು ಕಡೆ ನಮ್ಮ ಪೋಲೀಸಿನವರು ಯಾವಾಗಲೂ ಕಣ್ಣೀ ಕಾವಲಾಗಿರುವರು. ಅಕ್ಕಪಕ್ಕದ ರಾಜರು ನಮಗೆ ಹಿತರು ; ಹೀಗಿರುವಲ್ಲಿ ಆ ರಾಕ್ಷಸನು ಯಾವಾಗ ಎಲ್ಲಿಗೆ ಬಂದರೂ ಅ ಕ್ಷಣವೇ ನಮಗೆ ಸುದ್ಧಿಯು ಬರುವುದಲ್ಲದೆ ಪ್ರಜೆಗಳು ಒಂದು

ನಿಮಿಷದಲ್ಲಿ ಸೈನ್ಯಸಮೇತನಾದ ಅವನನ್ನು ಧ್ವಂಸಮಾಡಿಬಿಡುವರು.”

ಈ ಮಾತನ್ನು ಕೇಳುತ್ತಲೇ ವಲ್ಲಭದೇವನ ಮುಖವು ಬಾಡಿಹೋಯಿತು. ಅಲ್ಲಿಯೇ ಇರಬೇಕೋ ಹೋಗಬೇಕೋ ಯಾವುದೂ ಅವನಿಗೆ ತಿಳಿಯಲಿಲ್ಲ. ಹೀಗಿರುವ ವೇಳೆಯಲ್ಲಿ ಪೋಲೀಸು ಮಂತ್ರಿಯು ಅಲ್ಲಿಗೆ ಮರಳಿ ಬಂದನು.

ಹತ್ತನೆಯ ಅಧ್ಯಾಯ

ಏಲಾದ್ವೀಪದ ರಾಕ್ಷಸನು

ಆ ದಿನದ ಸುದ್ದಿಯನ್ನು ತಿಳಿದುಕೊಂಡು ಬರಲು ಹೋಗಿದ್ದ ಪೋಲೀಸು ಮಂತ್ರಿಯು ಪುನಃ ರಾಜನ ಅಂತರ್ಗೃಹಕ್ಕೆ ಗಡಗಡನೆ ನಡುಗುತ್ತ ಮೂರ್ಛಿತನಾಗಿ ನೆಲದ ಮೇಲೆ ಜೀಳುವಂತೆ ಬಂದನು. ಅವನ ಸ್ಥಿತಿಯನ್ನು ನೋಡಿದ ಕೂಡಲೇ ಮನಸ್ಸಿಗೆ ಅನುಮಾನ ಹುಟ್ಟಿ, ಕೋಪಾಕ್ರಾಂತನಾಗಿ ರಾಜನು “ಏನಯ್ಯಾ ಮಂತ್ರಿ! ಹೀಗೆ ಏಕೆ ಪಿಶಾಚ ಹಿಡಿದಂತೆ ಆಡುತ್ತಲಿದ್ದೀಯೆ? ಈ ನಮ್ಮ ಪಂಡಿತರಿಗೆ ತೋರಿದ ಭಯವು ಸಟಿಯಲ್ಲವೆಂದು ಈಗತಾನೇ ವಲ್ಲಭದೇವನು ನನ್ನೊಡನೆ ಹೇಳುತ್ತಲಿದ್ದನು; ನಿನ್ನ ಈ ಅವಸ್ಥೆಯನ್ನು ನೋಡಿದರೆ ಅದು ನಿಜವೆಂದೇ ತೋರುತ್ತಲಿದೆ” ಎನ್ನಲು, ಆದಕ್ಕೆ ಮಂತ್ರಿಯು ಯಾವ ಉತ್ತರವನ್ನೂ ಕೊಡದೆ ಪಂಡಿತನ ಮುಖವನ್ನು ನೋಡಲು, ಅವನು ಪೋಲೀಸು ಮಂತ್ರಿಗೆ ಅವಮಾನವನ್ನು ಮಾಡಿ ವಿರೋಧ ಕಟ್ಟಿಕೊಳ್ಳುವುದಕ್ಕಿಂತಲೂ ಸಹಾಯವನ್ನು ಮಾಡಿ ಅವನ ಸ್ನೇಹವನ್ನು ನಿಲ್ಲಿಸಿಕೊಳ್ಳುವುದು ಮೇಲೆಂದು ತಿಳಿದು “ಸ್ವಲ್ಪ ತಾಳು, ನಿನ್ನ ಇಷ್ಟದಂತೆ ಸಹಾಯವನ್ನು ಮಾಡುವೆನು” ಎಂದು ಸಂಜ್ಞೆಯನ್ನು ಮಾಡಿದನು.

ಅದನ್ನು ಕಂಡು ಸ್ವಲ್ಪ ಧೈರ್ಯಗೊಂಡು ಪೋಲೀಸು ಮಂತ್ರಿಯು ರಾಜನನ್ನು ನೋಡಿ “ಮಹಾಸ್ವಾಮೀ! ಮಹಾಸ್ವಾಮಿ!” ಎಂದು ಏನನ್ನೋ ಹೇಳಲು ಪ್ರಾರಂಭಿಸಿದನು; ಆದರೆ ಮುಂದೆ ಯಾವ ಮಾತೂ ಹೊರಡದೆ ಸುಮ್ಮನೆ ನಿಂತನು; ಆಗ ರಾಜನು “ಏನು ಹೇಳು” ಎಂದು ಕೇಳಿದನು. ಪೋಲೀಸು ಮಂತ್ರಿಯು ದೊರೆಯ ಕಾಲುಗಳ ಮೇಲೆ ಬೀಳಲು, ರಾಜನು

ಅಷ್ಟರಲ್ಲಿಯೇ ಹಿಂಜರಿದು ಹುಬ್ಬುಗಳನ್ನು ಗಂಟು ಹಾಕಿಕೊಂಡು “ನೀನು ಮಾತನಾಡುವಿಯೋ ಇಲ್ಲವೋ ಹೇಳು” ಎಂದು ಗರ್ಜಿಸಿದನು.

“ಮಹಾಸ್ವಾಮೀ ! ನನ್ನ ದೌರ್ಭಾಗ್ಯವನ್ನು ಏನೆಂದು ಹೇಳಲಿ ? ತಮ್ಮ ಕರುಣಾಕಟಾಕ್ಷಕ್ಕೆ ನನ್ನನ್ನು ಪಾತ್ರವನ್ನಾಗಿ ಮಾಡಬೇಕೆಂದು ಬೇಡಿ ಕೊಳ್ಳುವೆನು.”

“ಏನು ಸಮಾಚಾರ ಹೇಳು. ನನ್ನ ಅವ್ಯಥೆಯೆಂದರೆ ನೀನು ಲಕ್ಷ್ಮಿ ಮಾಡದಂತೆ ತೋರುತ್ತಲಿದೆ.”

“ಮಹಾಸ್ವಾಮೀ ! ತಮ್ಮ ಆಜ್ಞೆಯನ್ನು ನಾನು ಯಾವಾಗಲೂ ಶಿರಸಾ ವಹಿಸಿರುವೆನು. ರಾಜ್ಯಭ್ರಷ್ಟನು ಈಗ ಒಂದು ವಾರದ ಹಿಂದೆ ಏಲಾದ್ವೀಪವನ್ನು ಬಿಟ್ಟು ಸೇನಾಸಮೇತನಾಗಿ ಬಂದು ಐದು ದಿವಸಗಳ ಕೆಳಗೆ ಅಮರದೇಶವನ್ನು ಸೇರಿದನು.”

“ರಾಜ್ಯಭ್ರಷ್ಟನು ಐದು ದಿವಸಗಳ ಹಿಂದೆ ಸೇನಾಸಮೇತನಾಗಿ ನಮ್ಮ ದೇಶಕ್ಕೆ ಬಂದ ವರ್ತಮಾನವನ್ನು ಈ ದಿನ ನೀನು ನಮಗೆ ಹೇಳುವೆಯೋ ? ನಿನಗೆ ತಿಳಿದ ಸುದ್ದಿಯೇ ಸಹಿಯೋ ? ಅಥವಾ ನಿನಗೆ ಹುಚ್ಚು ಹಿಡಿ ದಿದೆಯೋ ?”

“ಮಹಾಸ್ವಾಮೀ ! ನಾನು ತಂದ ವರ್ತಮಾನವು ಸುಳ್ಳಲ್ಲ” ಎಂದು ಮಂತ್ರಿಯು ಹೇಳಲು ರಾಜನ ಕೋಪವು ಮತ್ತಷ್ಟು ಹೆಚ್ಚಿತು. ಅಷ್ಟರಲ್ಲಿಯೇ ಸಮಾಧಾನವನ್ನು ಮಾಡಿಕೊಂಡು “ಆ ಸೇನಾಸಮೇತನಾಗಿ ಬಂದು ಅಮರದೇಶದಲ್ಲಿ ಇಳಿದುದು ನಿಜವಾಗಿದ್ದಲ್ಲಿ ನಮ್ಮ ಅಧಿಕಾರಿಗಳೆಲ್ಲರೂ ಅವನಿಗೆ ಒತ್ತಾಸೆ ಮಾಡಿರಬೇಕು. ನಮ್ಮ ಉಪ್ಪನ್ನು ತಿಂದು ನಮಗೇ ದ್ರೋಹ ಮಾಡಿದುದಕ್ಕಾಗಿ ನಾನು ವ್ಯಥೆ ಪಡುವೆನು” ಎಂದನು.

ಆಗ ಪಂಡಿತನು ರಾಜನನ್ನು ನೋಡಿ “ಮಹಾಸ್ವಾಮೀ ! ಇದು ಗ್ರಹ ಗತಿಗಳ ಕೆಲಸವೇ ಹೊರತು ಮನುಷ್ಯರ ಕೆಲಸವಲ್ಲ. ನಮ್ಮ ಪೋಲೀಸು ಮಂತ್ರಿಯು ಉಂಡಮನೆಗೆ ರಡು ಬಗೆವಾತನಲ್ಲ. ಈ ವಿಷಯದಲ್ಲಿ ನಾವೆಲ್ಲರೂ ಅಂಧರಂತೆ ಇದ್ದೆವು ; ನಮ್ಮ ಪೋಲೀಸು ಮಂತ್ರಿಯೂ ನಮ್ಮಂತೆಯೇ ಇದ್ದನು” ಎಂದನು.

ಆಗ ವಲ್ಲಭದೇವನು “ಅದರೆ—” ಎಂದು ಯಾವುದನ್ನೋ ಹೇಳಲು ಆರಂಭಿಸಿ ಆ ಮಾತನ್ನಾಡಿದರೆ ತನ್ನ ಏಳಿಗೆ ಯಾರಿಂದ ಯಾವ ವಿಧವಾದ ಕುಂದಕವು ಬರುವುದೋ ಎಂದು ಭಯವಟ್ಟು, ರಾಜನ ಕಡೆಗೆ ತಿರುಗಿ “ಮಹಾಸ್ವಾಮಿಯವರ ಕೆಲಸದಲ್ಲಿ ನನಗೆ ಇರತಕ್ಕ ಶ್ರದ್ಧೆಯಿಂದ ಮಾತನಾಡಲು ಸಕ್ರಮಿಸಿದೆನು. ಇದು ನಡವಳಿಕೆಗೆ ವಿರೋಧವಾದುದರಿಂದ ಕ್ಷಮಿಸಬೇಕು” ಎಂದನು.

“ಅಯ್ಯಾ ವಲ್ಲಭದೇವ! ಈಗ ನೀನೇ ನಮಗೆ ಆಪ್ತನು. ಹೆದರಬೇಡ, ಧೈರ್ಯವಾಗಿ ಮಾತನಾಡು. ಈ ರಕ್ತಸನ ಸಮಾಚಾರವನ್ನು ಮುಂದಾಗಿ ನಮಗೆ ತಿಳಿಸಿದವನು ನೀನೇ ಆದುದರಿಂದ ಆದಕ್ಕೆ ಏನು ಮಾಡಬೇಕೋ ಅದನ್ನು ನೀನೇ ಹೇಳಬೇಕು.”

ನನ್ನ ಆದ್ಯಷ್ಟವು ಉಚ್ಚಸ್ಥಿತಿಗೆ ಒಂದಿಂತೆಂದು ವಲ್ಲಭದೇವನು ಸಂತಸದಿಂದ “ಅವು ರಜದ ದಕ್ಷಿಣಭಾಗದಲ್ಲಿ ಇರತಕ್ಕವರೆಲ್ಲರೂ ನಮಗೆ ಅನುಕೂಲರು ; ರಾಜ್ಯಭ್ರಷ್ಟನು ಆ ಭಾಗದಲ್ಲಿ ಇಳಿದಿದ್ದರೆ ನಮಗೆ ಅನುಕೂಲವಾಗುತ್ತಲಿದ್ದಿತು” ಎಂದನು.

ಅದಕ್ಕೆ ಪೋಲೀಸು ಮಂತ್ರಿಯು “ಅವನು ದಕ್ಷಿಣ ಭಾಗದಲ್ಲಿ ಇಳಿಯದೆ ಉತ್ತರದಲ್ಲಿಳಿದು ಅಲ್ಲಿಂದ ಮುಂದೆ ಬರುತ್ತಲಿದ್ದಾನೆ” ಎನ್ನಲು, “ಏನು ಹೇಳಿದೆ? ಮುಂದೆ ಬರುತ್ತಲಿದ್ದಾನೆಯೇ? ನೀವೆಲ್ಲರೂ ಏನು ಮಾಡುತ್ತಲಿದ್ದೀರಿ?” ಎಂದು ಅತಿ ಕೋಪದಿಂದ ರಾಜನು ಕೇಳಿದನು. ಪೋಲೀಸು ಮಂತ್ರಿಯು ಸುಮ್ಮನಿದ್ದರೆ ಒಪ್ಪಿದಂತೆ ಎಂಬ ನಾಣ್ಣುಡಿಯಂತೆ ಸುಮ್ಮನಿದ್ದನು.

ರಾಜನು ವಲ್ಲಭದೇವನನ್ನು ನೋಡಿ “ಉತ್ತರದ ಕಡೆಯವರು ನಮಗೆ ಅನುಕೂಲರೋ” ಎನ್ನಲು, ವಲ್ಲಭದೇವನು “ಮಹಾಸ್ವಾಮಿ! ವಾಸ್ತವಾಂಶವು ಯಾವಾಗಲೂ ಹಿತವಲ್ಲ ; ಆದರೂ ಅರಿಕೆ ಮಾಡುವೆನು. ಉತ್ತರ ಪ್ರಾಂತ್ಯದವರು ರಾಜ್ಯಭ್ರಷ್ಟನಿಗೆ ಅನುಕೂಲರು” ಎಂದನು.

“ವಲ್ಲಭದೇವನಿಗೆ ತಿಳಿದ ಸಮಾಚಾರಗಳು ನಮ್ಮ ಪೋಲೀಸು ಮಂತ್ರಿಗೆ ತಿಳಿಯದೆ ಹೋಯಿತು” ಎಂದು ರಾಜನು ಪೋಲೀಸು ಮಂತ್ರಿಯನ್ನು ಕುರಿತು “ರಾಜ್ಯಭ್ರಷ್ಟನು ಎಷ್ಟು ಸೈನ್ಯವನ್ನು ತಂದಿರುವನು ?”

“ಅದು ನನಗೆ ತಿಳಿಯದು.”

ಆ ಮಾತು ರಾಜನಕೋಪಾಂಗಿಗೆ ತುಪ್ಪವಾದಂತಾಯಿತು.

“ ತಿಳಿಯದು, ತಿಳಿಯದು, ಏಕೆ ತಿಳಿಯದು? ಈಗ ನೀನು ಹೇಳಿದು ದಿಲ್ಲವೂ ಹೇಗೆ ತಿಳಿಯಿತು?”.

“ ಅವು ವಿದ್ಯುದ್ಯಂತ್ರದಿಂದ ಬಂದವು ”

“ ಈ ವರ್ತಮಾನವನ್ನೂ ಆ ಮೂಲಕವಾಗಿಯೇ ತಿಳಿಯಲು ಏನಾಗಿದ್ದಿತು?” ಎಂದು ಕಣ್ಣುಗಳಿಂದ ಬೆಂಕಿಯನ್ನು ಸುರಿಸುತ್ತ. “ ಇನ್ನು ಮುಂದೆ ಮಾಡತಕ್ಕುದು ಸೇನಾಪತಿಯ ಕೆಲಸ; ನೀನು ಹೋಗು ” ಎಂದರೂ ಪೋಲೀಸು ಮಂತ್ರಿಯು ಹೋಗದೇ ಅಲ್ಲಿಯೇ ನಿಂತಿದ್ದನು.

ರಾಜನು “ ಅಯ್ಯೋ ದೇವರೇ! ಇಪ್ಪತ್ತೈದು ವರ್ಷಗಳವರೆಗೆ ರಾಜ್ಯ ಭ್ರಷ್ಟನಾಗಿ ಅಲೆದು ಕೊನೆಗೆ ಆರುಜನ ರಾಜರ ಸಹಾಯದಿಂದ ರಾಜ್ಯಾಪಹಾರಿಯಾಗಿದ್ದ ರಾಕ್ಷಸನನ್ನು ಸೋಲಿಸಿ ನಮ್ಮ ಹಿರಿಯರ ಸಿಂಹಾಸನದ ಮೇಲೆ ಕುಳಿತನು. ಅಂದಿನಿಂದ ಇದುವರೆಗೆ ಆಮರದೇಶದವರ ಸೌಖ್ಯವನ್ನೇ ವಿಚಾರ ಮಾಡಿ ಅವರನ್ನು ಸಂತೋಷಗೊಳಿಸುವುದರೊಳಗೆ ನಾನೇ ಪಲಾಯನ ಸೂಕ್ತವನ್ನು ಹೇಳುವ ಸಂದರ್ಭವು ಮರಳಿ ಬಂದೊದಗಿತು” ಎಂದು ಸಂಕಟಪಟ್ಟನು.

ಆಗ ಪೋಲೀಸು ಮಂತ್ರಿಯು “ ಮಹಾಸ್ವಾಮಿ! ಇದು ನಮ್ಮ ಅದೃಷ್ಟ ” ಎಂದುದನ್ನು ಕೇಳಿ, ರಾಜನು “ ಅದೃಷ್ಟ, ಅದೃಷ್ಟ, ನಾನಿಲ್ಲದಿದ್ದರೆ ನಿಮ್ಮ ಅದೃಷ್ಟವೇನಾಗುತ್ತಲಿದ್ದಿತು? ಆ ರಾಕ್ಷಸನಂತೆ ಮೋಸಗಾರರಿಂದ ಕೈಬಿಡಲ್ಪಟ್ಟಿದ್ದರೆ ನನಗೇನೂ ಯೋಚನೆ ಇರುತ್ತಿರಲಿಲ್ಲ; ನನ್ನಿಂದ ದೊಡ್ಡ ಪದವಿಗಳನ್ನೂ ಮರ್ಯಾದೆಗಳನ್ನೂ ಹೊಂದಿ ನನಗೆ ಪರಮ ಆಪ್ತರೆಂದು ಹೇಳಿಕೊಳ್ಳುತ್ತಲಿದ್ದ ಜನಗಳು ಇಷ್ಟು ಅಜಾಗರೂಕರಾಗಿದ್ದುದು ದುರದೃಷ್ಟವೇ ಸರಿ. ಇವರೆಲ್ಲರೂ ಅನಾಮಧೇಯರಾಗಿಯೂ ಬಡವರಾಗಿಯೂ ಇದ್ದರು; ನನ್ನ ಕಾಲಾನಂತರ ಮರಳಿ ಅದೇ ಸ್ಥಿತಿಗೆ ಬರುವರು. ಇಂಥವರನ್ನು ಹತ್ತಿರ ಸೇರಿಸಿಕೊಂಡುದು ನನ್ನ ದುರದೃಷ್ಟವೇ ಸರಿ ” ಎಂದು ಪೋಲೀಸು ಮಂತ್ರಿಯನ್ನು ನೋಡಿದನು. ಅದನ್ನು ಕೇಳುತ್ತಲೆ ಅವನ ಸರ್ವಾಂಗವೂ ನಡುಗಿ ಬೆವರಿತು. ಪಂಡಿತನು ತನ್ನ ಮುಖದಲ್ಲಿ ಸುರಿಯುತ್ತಲಿರುವ ಬೆವರನ್ನು ಒರಸಿಕೊಂಡನು ವಲ್ಲಭದೇವನು ಮಾತ್ರ ರಾಜನಿಗೆ ತನ್ನಲ್ಲಿ ಗೌರವವು ಹೆಚ್ಚಿತೆಂದು ಮನದಲ್ಲಿ ಹಿಗ್ಗುತ್ತಲಿದ್ದನು.

ರಾಜನು “ಪುನಃ ತಂತಿಯ ಮೂಲಕ ನನ್ನ ದುರ್ದಶೆಯನ್ನು ತಿಳಿಯುವುದು ನಾಚಿಕೆಗೇಡು ; ಅದಕ್ಕಿಂತ ಸಾಯುವುದೇ ಲೇಸು” ಎಂದು ಗೋಳಾಡುತ್ತ ಮಂತ್ರಿಯನ್ನು ನೋಡಿ “ನಿನ್ನಷ್ಟು ಅಧಿಕಾರವೂ, ಆಳುಗಳೂ, ಬೇಹಿನವರೂ, ದ್ರವ್ಯಸಹಾಯವೂ ಇಲ್ಲದಿರುವ ನಮ್ಮ ವಲ್ಲಭದೇವನಿಗೆ ತಿಳಿದ ಸುದ್ದಿಯು ನಿನಗೆ ತಿಳಿಯಲಿಲ್ಲವಲ್ಲಾ ? ನಿನ್ನ ಯೋಗ್ಯತೆಯು ಇಷ್ಟೇ ಸರಿ ಎಂದು ಈಗ ನನಗೆ ಗೊತ್ತಾಯಿತು. ಮುಂದೆ ನೋಡೋಣ” ಎಂದನು. ಆಗ ಪೋಲೀಸು ಮಂತ್ರಿಯು ತನ್ನ ಮತ್ತರದ ದೃಷ್ಟಿಯಿಂದ ವಲ್ಲಭದೇವನನ್ನು ನೋಡಲು, ರಾಜನು ತನ್ನನ್ನು ಸ್ತುತಿಸಿದ್ದುದಕ್ಕಾಗಿ ಅವನು ಸಂತೋಷಪಟ್ಟು, ಮನದಲ್ಲಿ “ಮಂತ್ರಿಯ ಪರಿಣಾಮವು ಮುಗಿಯಿತು, ಇನ್ನು ಇವನು ರಾಜನ ಮುಂದೆ ತಲೆಯೆತ್ತಲಾರನು, ಈ ವೇಳೆಯಲ್ಲಿ ಇವನಿಗೆ ನಾನು ಸಹಾಯ ಮಾಡದಿದ್ದರೆ ಇವನು ನನಗೆ ಈ ವರ್ತಮಾನವು ಹೇಗೆ ತಿಳಿಯಿತೆಂಬುದನ್ನು ವಿಚಾರಿಸಿ ಧರ್ಮದೇವನಿಂದ ಗುಟ್ಟನ್ನು ತಿಳಿದು ರಾಜನಿಗೆ ಹೇಳಬಹುದು” ಎಂಬ ಭೀತಿಯಿಂದ, ರಾಜನನ್ನು ಕುರಿತು “ಮಹಾಸ್ವಾಮಿ ! ಈ ಸಂಗತಿಯು ಹಠಾತ್ತಾಗಿ ಅದೃಷ್ಟವಶಾತ್ ನನಗೆ ಗೊತ್ತಾದುದರಿಂದ ತಾವು ನನಗೆ ಅಷ್ಟು ಗೌರವವನ್ನು ಕೊಡಬೇಕಾದುದಿಲ್ಲ. ಇದೇ ಸಮಾಚಾರವು ಮಂತ್ರಿಯವರಿಗೆ ತಿಳಿದಿದ್ದರೆ ಅವರು ಮೊದಲೇ ತಕ್ಕ ಏರ್ಪಾಡನ್ನು ಮಾಡುತ್ತಲಿದ್ದರು. ತಮಗೆ ನನ್ನಲ್ಲಿ ಉಂಟಾದ ಪ್ರಧನಾಭಿಪ್ರಾಯವನ್ನು ಕೊನೆಯವರೆಗೂ ಬದಲಾಯಿಸದಿರಬೇಕೆಂಬ ಅಭಿಪ್ರಾಯದಿಂದ ಮಹಾಸ್ವಾಮಿಯಲ್ಲಿ ಆರಿಕೆ ಮಾಡಿದೇನೆ, ಕ್ಷಮಿಸಬೇಕು,” ಎಂದು ಹೇಳಿ ಮಂತ್ರಿಯನ್ನು ನೋಡಲು, ಅವನು ತನಗೆ ಮಾಡಿದ ಸಹಾಯಕ್ಕಾಗಿ ವಲ್ಲಭದೇವನನ್ನು ಕಣ್ಣಿನಿಂದಲೇ ವಂದಿಸಿದನು.

“ಪ್ರಕೃತ ನಿನ್ನಿಂದ ಇನ್ನೇನು ಕೆಲಸವಿಲ್ಲ, ನೀನು ಹೋಗಿ ಬರಬಹುದು” ಎಂದು ರಾಜನು ಮಂತ್ರಿಗೆ ಅಪ್ಪಣೆ ಮಾಡಲು, ಪಂಡಿತನು “ಮಹಾಸ್ವಾಮೀ ! ನಾವು ನಮ್ಮ ಸೈನ್ಯವನ್ನು ನಚ್ಚಬಹುದು ; ಇವರ ರಾಜಭಕ್ತಿಯೂ, ವಿಶ್ವಾಸವೂ ನಮಗೆ ಬರುತ್ತಲಿರುವ ಪ್ರತಿಯೊಂದು ವರ್ತಮಾನದಿಂದಲೂ ಚೆನ್ನಾಗಿ ತಿಳಿದು ಬರುತ್ತಲಿವೆ” ಎಂದನು.

“ನಮಗೆ ಬರುತ್ತಲಿರುವ ವರ್ತಮಾನಗಳನ್ನು ನಾವು ಎಷ್ಟು ಮಟ್ಟಿಗೆ ನಂಬಬಹುದೋ ಅದು ಈಗ ಗೊತ್ತಾಯಿತು. ವರ್ತಮಾನವೆನ್ನುತ್ತಲೆ

ನದಿಯ ದಡದ ಮೈದಾನದಲ್ಲಿ ಆದ ಕೊಲೆಯು ನೆನಪಿಗೆ ಬಂದಿತು. ಆ ವಿಚಾರವೇನಾಯಿತು?" ಎಂದು ರಾಜನು ಮಂತ್ರಿಯನ್ನು ಕೇಳಿದ ಕೂಡಲೆ ವಲ್ಲಭದೇವನು ಬೆಚ್ಚಿಬಿದ್ದನು.

ಅಗ ವೋಲೀಸು ಮಂತ್ರಿಯು ರಾಜನನ್ನು ಕುರಿತು, " ಮಹಾಸ್ವಾಮೀ! ಆ ವಿಚಾರದಲ್ಲಿ ನನಗೆ ತಿಳಿದುಬಂದಿರುವ ಹೊಸ ಸಮಾಚಾರವೊಂದನ್ನು ತಮ್ಮಲ್ಲಿ ಅರಿಕೆ ಮಾಡಿಕೊಳ್ಳಬೇಕೆಂದೇ ಇಲ್ಲಿಗೆ ಬಂದೆನು. ಆದರೆ ಇನ್ನೂ ಪ್ರಬಲತರವಾದ ವಿಷಯಗಳು ಚರ್ಚಿಸಲ್ಪಡುತ್ತಿದ್ದುದರಿಂದ ಅದನ್ನು ಹೇಳದೆ ಸುಮ್ಮನಿದ್ದೆನು" ಎಂದನು.

" ಆ ಕೊಲೆಯೂ, ರಾಜ್ಯಾಪಹಾರಿಯ ಪಕ್ಷವಾಗಿ ನಡೆದ ಒಳಸಂಚೂ, ಒಂದಕ್ಕೊಂದು ಹೊಂದಿಕೊಂಡಿರುವುದು. ನಮ್ಮ ಸೇನಾನಾಯಕ ವೀರಪ್ರಚಂಡನ ವಧೆಯೇ ಈ ಒಳಸಂಚಿನ ಮಾರ್ಗದರ್ಶಕವಾಗಿರುವುದು" ಎಂದು ರಾಜನು ಮಂತ್ರಿಗೆ ಹೇಳಲು ವಲ್ಲಭದೇವನಿಗೆ ಗಾಬರಿಯಾಯಿತು.

" ಮಹಾಸ್ವಾಮೀ! ಜನಗಳು ಹುಟ್ಟಿಸಿರುವ ಸುದ್ದಿಯಂತೆ ಸೇನಾನಾಯಕನು ಆತ್ಮಹತ್ಯವನ್ನು ಮಾಡಿಕೊಳ್ಳಲಿಲ್ಲವೆಂದು ನನಗೆ ತಿಳಿಯಬಂದಿರುತ್ತದೆ" ಎಂದ ಮಂತ್ರಿಯ ಮಾತನ್ನು ಕೇಳಿ ರಾಜನು ವಲ್ಲಭದೇವನ ಕಡೆಗೆ ತಿರುಗಿ, " ಅಯ್ಯಾ ವಲ್ಲಭದೇವ, ಈ ವಿಚಾರದಲ್ಲಿ ನಿನ್ನ ಅಭಿಪ್ರಾಯವೇನು?" ಎನ್ನಲು, ವಲ್ಲಭದೇವನು " ಆ ಸೇನಾನಾಯಕನು, ಅವಿಚ್ಛಿನ್ನ ರಾಜಭಕ್ತನಾಗಿದ್ದುದರಿಂದ ಅವನನ್ನು ರಾಜ್ಯಚ್ಯುತನಾದ ಆ ರಾಕ್ಷಸನ ಕಡೆಯವರಾರೋ ಕೊಂದಿರಬೇಕು ಎಂದು ತೋರುತ್ತದೆ" ಎಂದನು.

ಬಳಿಕ ವೋಲೀಸು ಮಂತ್ರಿಯು " ಮಹಾಸ್ವಾಮೀ, ಆ ದಿನ ಸೇನಾನಾಯಕನ ಮನೆಗೆ ಹೋಗಿದ್ದ ಮನುಷ್ಯನ ಜಾಡೆಯನ್ನು ಹಿಡಿದು ಹೋಗುತ್ತಲಿದ್ದೇನೆ" ಎಂದು ರಾಜನಲ್ಲಿ ಅರಿಕೆ ಮಾಡಲು " ಆ ಮನುಷ್ಯನನ್ನು ಗುರುತಿಸಲು ಸಾಧ್ಯವೋ?" ಎಂದು ವಲ್ಲಭದೇವನು ಕೇಳಿದನು. ಅದಕ್ಕೆ ವೋಲೀಸು ಮಂತ್ರಿಯು " ಆತನಿಗೆ ಸುಮಾರು ಐವತ್ತು ಅಥವಾ ಐವತ್ತೆರಡು ವಯಸ್ಸು; ನಿಮ್ಮಷ್ಟೇ ಎತ್ತರ; ಮುಖವು ಕಂದು ಬಣ್ಣ; ಕಣ್ಣುಗುಡ್ಡೆ ಕಪ್ಪು? ಹುಬ್ಬು ಕೂದಲುಗಳು ಕೆದರಿಕೊಂಡಿವೆ, ಮೀಸೆಯು ದಪ್ಪವಾಗಿರುವುದು. ಗಿರಲುಮೀಸೆಯೂ ಉಂಟು; ತೊಟ್ಟಿರುವುದು ನೀಲಿಯ ಅಂಗ,

ಆದಕ್ಕೆ ಹಳದಿಯ ಕಶೆಗಳಿರುವವು ಎಂದು ತಿಳಿದು ಬಂದಿದೆ. ಈ ಚಹರೆಗೆ ತಕ್ಕಂಥವನೊಬ್ಬನು ನಿನ್ನ ಸಿಕ್ಕಿದ್ದವನು ರಾಜಬೀದಿಯ ಜನರ ಸಂದಣಿಯಲ್ಲಿ ಎಲ್ಲೋ ತಪ್ಪಿಸಿಕೊಂಡು ಹೋದನು” ಎಂದುತ್ತರವನ್ನು ಕೊಟ್ಟನು.

ಈ ವರ್ಣನೆಯನ್ನು ಕೇಳುತ್ತಲೇ ಮೊದಲೇ ಗಾಬರಿ ಬಿದ್ದಿದ್ದ ವಲ್ಲಭ ದೇವನಿಗೆ ಒಂದು ವಿಧವಾದ ಸಂಕಟವುಂಟಾಗಿ ಕಾಲುಗಳು ನಡುಗಿ ಉಚ್ಚಾಸ ನಿಶ್ವಾಸಗಳು ನಿಂತುಹೋಗಿದ್ದು, ಆ ಮುದುಕನು ತಪ್ಪಿಸಿಕೊಂಡು ಹೋದನೆಂದು ಕೇಳಿ ಮೆಲ್ಲಗೆ ಉಸಿರಾಡತೊಡಗಿತು.

ರಾಜನು ಈ ಮಾತು ಕೇಳುತ್ತಲೇ “ನಮ್ಮ ವಿರಪ್ರಚಂಡನು ಈಗ ಬದುಕಿದ್ದರೆ ನಮಗೆ ಎಷ್ಟೋ ಅನುಕೂಲವಾಗುತ್ತಿದ್ದಿತು. ಅವನನ್ನು ಕೊಂದವನನ್ನು ನಾವು ಅತಿ ಕ್ರೂರವಾದ ಶಿಕ್ಷೆಗೆ ಗುರಿ ಮಾಡುವೆವು. ಮಂತ್ರಿಯೇ ! ಅವನನ್ನು ಹೇಗಾದರೂ ಹಿಡಿಯುವ ಪ್ರಯತ್ನ ಮಾಡಬೇಕು” ಎಂದನು.

ಮೊರೆಯ ಅಪ್ಪಣೆಯನ್ನು ಕೇಳಿ ದಿಗಿಲಿನಿಂದ ವಲ್ಲಭದೇವನು ನೆಲಕ್ಕೆ ಕುಗ್ಗಿ ಬೀಳುವಂತಾದನು ; ಮುಖವು ಬೆವರಿ ಪಕ್ಕದಲ್ಲಿದ್ದ ಕುರ್ಚಿಯನ್ನು ಒರಗಿಕೊಂಡು ತನ್ನ ಭಯವನ್ನು ಇತರರು ಕಾಣದೆ ಇರಬೇಕೆಂದು ಎಷ್ಟೋ ಸಾಹಸವನ್ನು ಮಾಡಿದನು. ದೈವಾಧೀನದಿಂದ ಯಾರೂ ಅವನನ್ನು ನೋಡಲಿಲ್ಲ.

ಇನ್ನು ಇಲ್ಲಿದ್ದರೆ ಸ್ವಾರಸ್ಯವಿಲ್ಲವೆಂದು ಯೋಚಿಸಿ, ವಲ್ಲಭದೇವನು “ಮಹಾಸ್ವಾಮಿ, ಅಪ್ಪಣೆಯಾದರೆ ಹೋಗಿ ಬರುತ್ತೇನೆ,” ಎಂದು ಕೇಳಿಕೊಂಡನು.

“ಒಳ್ಳೆಯದು, ಹೋಗಿ ಬಾ. ಎಲ್ಲಿ ಇಳಿದು ಇದ್ದೀಯೆ ? ತಂದೆಯ ಮನೆಯಲ್ಲಿ ತಾನೇ.”

“ಮಹಾಸ್ವಾಮಿ ! ನಾನು ಅಷ್ಟು ದೂರ ಹೋಗಲಿಲ್ಲ. ; ಬಂಡಿಯಿಂದ ಇಲ್ಲಿಗೆ ನೆಟ್ಟಗೆ ಬಂದೆನು.”

“ನಿನ್ನ ತಂದೆಯನ್ನು ನೋಡಿದ್ದೀಯೋ ? ”

“ಇಲ್ಲ ಮಹಾಸ್ವಾಮಿ ! ಬಹುಶಃ ಅವನನ್ನು ನೋಡಲಾರೆ.”

“ಓಹೋ ! ನಿನ್ನ ತಂದೆಯು ರಾಜ್ಯಾಪಹಾರಿಯ ಕಡೆಯವನಾದುದರಿಂದ ನಮಗೋಸುಗ ನೀನು ತಂದೆಯನ್ನು ಬಿಟ್ಟಿರುವೆ ಎಂಬುವುದನ್ನು ಮರೆ

ತೆನು. ಇದಕ್ಕಾಗಿ ಬೇರೆ ಉಪಕಾರವನ್ನು ನಾನು ನಿನಗೆ ಮಾಡಬೇಕಾಗಿದೆ ”

“ಮಹಾಸ್ವಾಮೀ! ಸೇನಕನಮೇಲೆ ತಮ್ಮ ವಿಶ್ವಾಸವೊಂದಿದ್ದರೆ ಸಾಕು. ಆಗ ರಾಜನು ತನ್ನ ಕೊರಲಲ್ಲಿದ್ದ ಅಮೌಲ್ಯವಾದ ಒಂದು ಹಾರವನ್ನು ತೆಗೆದು ವಲ್ಲಭದೇವನ ಕೊರಳಲ್ಲಿ ಹಾಕಿ ಅಯ್ಯಾ! ನೀನು ಹೋಗಿ ಬಾ. ರಾಜ್ಯವು ನಮಗೆ ಉಳಿದರೆ ನಿನಗೆ ಇನ್ನೂ ಹೆಚ್ಚು ಬಹುಮಾನಗಳನ್ನು ಮಾಡುವೆವು” ಎಂದನು. ವಲ್ಲಭದೇವನು ಸಂತೋಷದಿಂದ ಮೈಯುಬ್ಬಿ ಆನಂದಬಾಷ್ಪಗಳನ್ನು ಸುರಿಸುತ್ತ ರಾಜನಿಂದ ಅಪ್ಪಣೆಯನ್ನು ಪಡೆದು, ತನ್ನ ಬಿಡಾರಕ್ಕೆ ಹೊರಟನು. ಅವನ ಸಂಗಡಲೇ ವೋಲೀಸು ಮಂತ್ರಿಯು ಹೊರಟನು.

ಅರಮನೆಯನ್ನು ಬಿಟ್ಟು ಹೊರಗೆ ಹೋಗುತ್ತಲೇ ಮಂತ್ರಿಯು ವಲ್ಲಭ ದೇವನನ್ನು ನೋಡಿ “ನಿನ್ನ ಅದೃಷ್ಟವು ತಲೆಯೆತ್ತಿತು; ಇನ್ನು ಮುಂದೆ ನಿನ್ನ ಭಾಗ್ಯಕ್ಕೆ ಯಾವ ಕೊರತೆಯೂ ಇಲ್ಲ” ಎಂದುದಕ್ಕೆ ವಲ್ಲಭದೇವನು “ಎಷ್ಟು ದಿವಸಗಳು ಹೀಗಿರುವುದು?” ಎಂದು ಹೇಳಿ ಬಂಡಿಯಲ್ಲಿ ಕುಳಿತು ಅರಮನೆಯ ಸಮೀಪದಲ್ಲಿರುವ ಸತ್ರವನ್ನು ಸೇರಿದನು.

ಅವನು ಅಲ್ಲಿಗೆ ಬಂದ ಹತ್ತು ನಿಮಿಷದೊಳಗಾಗಿಯೇ ಯಾರೋ ತನ್ನ ಹೆಸರನ್ನು ಹಿಡಿದು ಕೂಗಿದಂತೆ ಕೇಳಿಸಲು, ಆಳನ್ನು ಕರೆದು “ನನ್ನನ್ನು ಕೂಗಿದವರು ಯಾರೆಂದು ವಿಚಾರಿಸು” ಎಂದನು. ಆಳು ವಿಚಾರಿಸಿ, “ಸ್ವಾಮಿ! ಅವನೋ ಒಬ್ಬ ಮುದುಕನು ತಮ್ಮನ್ನು ನೋಡುವುದಕ್ಕಾಗಿ ಬಂದಿದ್ದಾನೆ. ಹೆಸರೇನೆಂದು ಎಷ್ಟುಕೇಳಿದರೂ ಅವನು ಹೇಳಲೊಲ್ಲನು.”

“ಅವನು ಹೇಗಿದ್ದಾನೆ.”

“ಬುದ್ಧಿ! ಅವರು ಸುಮಾರು ಐವತ್ತೆರಡು ವಯಸ್ಸುಳ್ಳವರು, ತಮ್ಮಷ್ಟೇ ಉದ್ದ.”

“ಅವನ ಮುಖವು ಹೇಗೆ ಇದೆ?”

“ಕಂದು ಬಣ್ಣ.”

“ಕಣ್ಣುಗಳೋ?”

“ಕಪ್ಪು.”

“ಮೀಸೆ ಇಟ್ಟಿರುವನೋ?”

“ಅಹುದು, ಗಿರಲುಮೀಸೆ.”

ಅವನೇ ಇರಬಹುದೆಂದು ಯೋಚಿಸುವುದರೊಳಗೆ ಆ ಮುದುಕನು ಅಲ್ಲಿಗೆ ಬಂದು ನಿಂತು “ಮಗು ನಿನ್ನನ್ನು ನೋಡೋಣವೆಂದು ಬಂದರೆ ಇಷ್ಟು ತಡವೇಕೆ” ಎಂದನು.

“ನಾನು ನ್ಯಾಯಾಧಿಪತಿಯಾಗಿರುವುದರಿಂದ ನನಗೆ ಅನೇಕ ಶತ್ರುಗಳುಂಟು. ಅವರಾರಾದರೂ ಬಂದಿರುವರೋ ಎಂದು, ಈ ಆಳನ್ನು ಬಂದವನ ವರ್ಣನೆಯನ್ನು ಕೇಳುತ್ತಲಿದ್ದೆ. ಅವನು ಹೇಳಿದ ಚಹರೆಯಿಂದ ತಾವೇ ಇರಬೇಕೆಂದು ನಿಶ್ಚೈಸಿದೆ.”

“ನಾನೇ ಎಂದು ತಿಳಿದೂ ಇಷ್ಟು ಹೊತ್ತು ನನ್ನನ್ನು ಬಾಗಿಲಿನಲ್ಲಿ ನಿಲ್ಲಿಸಿದ್ದೆಯೋ? ಹಾಗಾದರೆ ನೀನು ಹಿರಿಯರಿಗೆ ಒಳ್ಳೆಯ ಮರ್ಯಾದೆಯನ್ನು ತೋರಿಸುತ್ತಿಯೆ.”

ಮುದುಕನು ಮಾತನಾಡುತ್ತಿದ್ದುದನ್ನು ಕೇಳುತ್ತಲಿದ್ದ ಆಳನ್ನು ನೋಡಿ ವಲ್ಲಭದೇವನು “ಎಲೋ! ನೀನು ಹೊರಗೆ ಇರು” ಎಂದು ಅಪ್ಪಣೆಯನ್ನು ಮಾಡಿ, ಅವನು ಹೊರಗೆ ಹೋಗುತ್ತಲೇ ಬಾಗಿಲನ್ನು ಮುಚ್ಚಿಕೊಂಡನು.

ಈಗ ಒಳಕ್ಕೆ ಬಂದವನೇ ವಲ್ಲಭದೇವನ ತಂದೆ ದೀನನಾಥ.

ಹನ್ನೊಂದನೆಯ ಅಧ್ಯಾಯ

ತಂದೆಯೂ ಮಗನೂ

ದೀನನಾಥನು ಅವನ ಮಗನ ಸಮೀಪದಲ್ಲಿದ್ದ ಕುರ್ಚಿಯಮೇಲೆ ಕುಳಿತು, “ಏನೋ ಮಗು! ನಿನ್ನನ್ನು ನಾನು ನೋಡುವುದು ನಿನಗೆ ಇಷ್ಟವಿಲ್ಲದಂತೆ ಇದೆ” ಎಂದನು. ಆಗ ವಲ್ಲಭದೇವನು ಎದ್ದು ಬಾಗಿಲನ್ನು ತೆರೆದು, ಆಳು ಬಾಗಿಲ ಸಮೀಪದಲ್ಲಿಯೇ ನಿಂತಿದ್ದುದನ್ನು ಕಂಡು, ಹೊರಗೆ ಹೋಗಿ ಕುಳಿತುಕೊಳ್ಳುವಂತೆ ಹೇಳಿ, ಹೊರಬಾಗಿಲನ್ನು ಮುಚ್ಚಿಕೊಂಡು ತಂದೆಯ ಬಳಿ ಕುಳಿತು, “ಅಪ್ಪಾ! ನಿನ್ನನ್ನು ನೋಡಬೇಕೆಂದೇ ನಾನು ಇಲ್ಲಿಗೆ ಬಂದೆನು. ಹೀಗಿರುವಲ್ಲಿ ನೀನು ಹೀಗೆ ಹೇಳುವುದು ನ್ಯಾಯವೇ” ಎಂದು ಕೇಳಿದನು.

“ಮಲಯಪಟ್ಟಣದಲ್ಲಿ ನಿನ್ನ ಮದುವೆಯು ನಡೆಯುತ್ತಲಿದೆ ಎಂದು ಇದ್ದೆ ; ಅದನ್ನು ಬಿಟ್ಟು ನೀನು ನನ್ನನ್ನು ನೋಡಲು ಬಂದೆಯೋ ?”

“ಅಪ್ಪಾ ! ಅಹುದು. ನಿನಗೆ ಒಂದು ದೊಡ್ಡ ಆಸತ್ತು ಬಂದಿದ್ದಿತು. ಅದನ್ನು ತಪ್ಪಿಸುವುದಕ್ಕಾಗಿ ನಾನು ಬಂದೆನು.”

“ಅದೇನು ಅಂಥ ಆಸತ್ತು ?”

“ಚಕ್ರವರ್ತಿಯನ್ನು ಪುನಃ ಈ ರಾಜ್ಯಕ್ಕೆ ಕರೆತರಲು ಒಂದು ಸಮಾಜವು ಏರ್ಪಾಡಾಗಿ ಒಳಸಂಚು ನಡೆಯುತ್ತಲಿದೆ ಎಂದು ನಿನಗೆ ತಿಳಿದೇ ಇದೆಯಷ್ಟೆ.”

“ಅಹುದು, ಆ ಸಮಾಜಕ್ಕೆ ನಾನೇ ಅಧಿಪತಿ.”

“ಅಪ್ಪಾ ! ನೀನು ಹೀಗೆ ನಿರ್ಭಯವಾಗಿ ಹೇಳುವುದನ್ನು ನೋಡಿದರೆ ನನ್ನ ಮೆಯ್ ನಡುಗುತ್ತದೆ.”

“ನನಗೆ ರಾಜಾಜ್ಞೆಯಾಗಿರುವುದೆಂದು ನೀನು ಬಲ್ಲೆ. ನನ್ನನ್ನು ಹಿಡಿಯ ಬೇಕೆಂದು ವೋಲೀಸಿನವರು ಬೇಟೆನಾಯಿಗಳಂತೆ ಅಲ್ಲಿ ಇಲ್ಲಿ ಅಲೆದು ಎಷ್ಟೋ ಸಾಹಸಪಟ್ಟರು. ನಾನೇನು ಅವರ ಕೈಗೆ ಸಿಕ್ಕಿದೆನೇ ! ನನಗೇನು ಭಯ ! ಒಳ್ಳೆಯದು ; ಒಳಸಂಚಿನ ಸಮಾಚಾರವೇನು ಹೇಳು.”

“ಆ ಸಮಾಜಕ್ಕೆ ಸೇರಿದವರಲ್ಲಿ ಒಬ್ಬನು ಸೇನಾನಾಯಕ ವೀರ ಪ್ರಹಂಠನ ಮನೆಗೆ ಹೋಗಿ ಅವನನ್ನು ಎಲ್ಲಿಗೋ ಕರೆದುಕೊಂಡು ಹೋದನಂತೆ ; ಪುನಃ ವೀರಪ್ರಚಂಠನು ಮನೆಯನ್ನು ಸೇರದೆ ಹತನಾದನಂತೆ ; ಅವನ ಶವವು ನದಿಯ ದಡದಲ್ಲಿ ಮಾರನೇ ದಿನ ಸಿಕ್ಕಿತಂತೆ.”

“ನಿನಗೆ ಈ ವರ್ತಮಾನವು ಹೇಗೆ ತಿಳಿಯಿತು ?”

“ಅರಮನೆಗೆ ನಾನು ಹೋಗಿದ್ದಾಗ ರಾಜನೇ ಹೇಳಿದನು.”

“ಅದು ಹಾಗಿರಲಿ. ನಾನು ಹೇಳುವುದನ್ನು ಸ್ವಲ್ಪ ಕೇಳು.”

“ಅಪ್ಪಾ ! ನೀನು ಹೇಳುವ ಸಂಗತಿಯು ನನಗೆ ಮೊದಲೇ ಗೊತ್ತಿದೆ.”

“ಚಕ್ರವರ್ತಿಯು ಅಮರದೇಶವನ್ನು ಸೈನ್ಯಸಮೇತನಾಗಿ ಸೇರಿದ ವರ್ತಮಾನವು ನಿನಗೆ ಗೊತ್ತಿದೆಯೋ ?

“ಅಪ್ಪಾ ! ಸ್ವಲ್ಪ ಮೆಲ್ಲಗೆ ಮಾತನಾಡು. ನಿನಗೆ ತಿಳಿಯುವುದಕ್ಕೆ ಒಂದು ವಾರ ಹಿಂದೆಯೇ ಈ ವರ್ತಮಾನವು ನನಗೆ ತಿಳಿಯಿತು. ಆದುದರಿಂದಲೇ ನಾನು ಮಲಯಪಟ್ಟಣವನ್ನು ಬಿಟ್ಟು ಬಹುವೇಗವಾಗಿ ಪ್ರಯಾಣ

ಮಾಡಿ ಇಲ್ಲಿಗೆ ಬಂದೆನು.”

“ಮಗೂ ನಿನಗೇನು ಹುಚ್ಚು ಹಿಡಿಯಿತೋ ? ಆರು ದಿವಸಗಳ ಹಿಂದೆ ಚಕ್ರವರ್ತಿಯು ಈ ದೇಶಕ್ಕೆ ಬಂದೇ ಇರಲಿಲ್ಲವಲ್ಲಾ”

“ಅವನು ಬಂದಿರದಿದ್ದರೂ ಬರುವನೆಂಬುದು ಗೊತ್ತಿದ್ದಿತು”

“ಅದು ಹೇಗೆ ?”

“ನಿನ್ನ ಹೆಸರಿಗೆ ಏಲಾದ್ವೀಪದಿಂದ ಒಂದು ಪತ್ರ ಬಂದಿದ್ದಿತು. ಅದನ್ನು ಓದಿದುದರಿಂದ ನನಗೆ ಸಮಾಚಾರವು ತಿಳಿಯಿತು.”

“ನನ್ನ ಹೆಸರಿಗೆ ಕಾಗದ ಬಂದಿದ್ದಿತೋ ?”

“ಅಹುದು. ಅದು ದೈವಾಧೀನದಿಂದ ನನ್ನ ಕೈಗೆ ಸಿಕ್ಕಿತು. ಇನ್ನಾರ ಕೈಗಾದರೂ ಸಿಕ್ಕಿದ್ದರೆ ನಿನ್ನನ್ನು ಗುಂಡಿನ ಬಾಯಿಗೆ ಕಟ್ಟಿಸಿಬಿಡುತ್ತಿದ್ದರು.”

ಈ ಮಾತನ್ನು ಕೇಳಿ ದೀನನಾಥನು ನಕ್ಕು, “ಮಗೂ! ನನ್ನನ್ನು ಗುಂಡಿನಿಂದ ಸುಡಿಸುವುದು ಬಾಯು ಮಾತಾಯಿತೋ ? ,ಆ ಲೇಖನವೆಲ್ಲಿ ? ನೀನು ಬುದ್ಧಿವಂತ, ಅದು ನಿನ್ನ ಕೈ ಬಿಟ್ಟು ಹೊರಗೆ ಎಲ್ಲಿಗೂ ಹೋಗಿರಲಾರದು,” ಎಂದನು.

“ಅದು ಇತರರ ಕೈಗೆ ಸಿಕ್ಕಿದರೆ ನಿನ್ನ ಪರಿಣಾಮವು ಏನಾಗುವುದೋ ಎಂದು ದಿಗಿಲುವಟ್ಟು, ಒಡನೆಯೇ ಅದನ್ನು ಸುಟ್ಟುಬಿಟ್ಟೆನು.”

“ನನ್ನ ಪರಿಣಾಮವು ಪೂರೈಸುವುದರೊಳಗಾಗಿ ನಿನ್ನ ಪರಿಣಾಮವೂ ಪೂರೈಸುವುದು. ಇದನ್ನು ನಾನು ಹೇಗೆ ಬಲ್ಲೆನೋ ನೀನೂ ಹಾಗೆಯೇ ಬಲ್ಲೆ ; ಆದುದರಿಂದಲೇ ನೀನು ಅಷ್ಟು ಜಾಗರೂಕನಾಗಿದ್ದೆ. ನೀನು ಹೀಗಿರುವಲ್ಲಿ ನನಗೇನು ಭಯ ?”

“ಅಪ್ಪಾ ! ಆ ಸಮಾಜದ ವರ್ತಮಾನವನ್ನು ಕೇಳು.”

“ಆ ಸಮಾಜವೆಂದರೆ ಪೋಲೀಸಿನವರಿಗೆ ತಲೆನೋವು ಉಂಟಾಗುತ್ತದೆ.”

“ಅದು ನಿಜ. ಅವರು ಅದನ್ನು ಇನ್ನೂ ಹುಡುಕುವ ಪ್ರಯತ್ನದಲ್ಲಿ ದಾರೆಯೇನಿವಾ ಪತ್ತೆಮಾಡಲಿಲ್ಲ. ಸರಿಯಾಗಿ ಹುಡುಕಿದ್ದರೆ ಸಿಕ್ಕುತ್ತಲಿತ್ತು.”

“ಅವರು ಏಕೆ ಸರಿಯಾಗಿ ಹುಡುಕಲಿಲ್ಲ ?”

“ವೀರಪ್ರಚಂಡನನ್ನು ಕರೆದುಕೊಂಡು ಹೋದ ಮನುಷ್ಯನನ್ನು ಅವರು

ಗುರ್ತಿಸಿ ಇದಾರೆ. ಅವನು ಒಂದು ದಿನ ಸಿಕ್ಕಿಬಿದ್ದಿದ್ದು ಹೇಗೋ ಮೆಲ್ಲಗೆ ತಪ್ಪಿಸಿಕೊಂಡು ಹೋದನಂತೆ.”

“ಪೋಲೀಸಿನವರು ಯಾವಾಗಲೂ ಹೀಗೆಯೇ ಹೇಳುವರು. ಒಂದು ವೇಳೆ ತಾವು ಹುಡುಕುತ್ತಿರುವ ಮನುಷ್ಯನು ಹಠಾತ್ತಾಗಿ ಸಿಕ್ಕಿದರೆ ನಾವು ಬಲು ಕಷ್ಟವಟ್ಟಿವೆಂದು ತಮ್ಮ ನಾಹಸವನ್ನು ಹೊಗಳಿಕೊಳ್ಳುವರು. ಸಿಕ್ಕದಿದ್ದರೆ ಇನ್ನೂ ವತ್ತಿಮಾಡುವುದರಲ್ಲಿದ್ದೇನೆ ಎಂದು ಹೇಳುವರು.”

“ನೀ ನಾವು ತಿಳಿಯುವುದನ್ನು ಯಾರೋ ಕೊಂದಿದ್ದಾರೆಂದು ಪೋಲೀಸಿನವರು ಹೇಳುತ್ತಾರೆ.”

“ಪ್ರತಿಸ್ತೃತ್ಯ ನದಿಯಲ್ಲಿ ಬಿದ್ದು ಎಷ್ಟೋ ಜನಗಳು ನಾಯುವರು. ಆದರಂತೆ ವೀರವ್ರಚಂಡನೂ ಏಕೆ ಬಿದ್ದು ಸತ್ತಿರಬಾರದು? ನೀನು ಹೇಗೆ ಅದನ್ನು ಕೊಲೆಯಪಾತಕವೆಂದು ಹೇಳುವೆ?”

“ಆ ನೇನಾನಾಯಕನಿಗೆ ಯಾವ ವಿಧವಾದ ಚಿಂತೆಯೂ ಇರಲಿಲ್ಲ.”

“ಅವನು ನದಿಯಲ್ಲಿ ಈಸುವುದಕ್ಕೆ ಹೋಗಿ ಸತ್ತಿರಬಹುದು.”

“ಈ ಚಳಿಗಾಲದಲ್ಲಿ ನದಿಗೆ ಸ್ನಾನಕ್ಕೆ ಹೋಗುವುದೇ ಕಷ್ಟ, ಆದರಲ್ಲಿ ಈಸಲು ಯಾರಾದರೂ ಹೋಗುವರೋ? ಯಾರೋ ಅವನನ್ನು ಕೊಂದಿರಬೇಕು. ಇದಲ್ಲದೆ ನೀರಿನಲ್ಲಿ ಬಿದ್ದು ಸತ್ತವನಿಗೆ ಮೈಯಲ್ಲಿ ಗಾಯವು ಇರುವುದುಂಟೋ?”

“ಅದು ಕೊಲೆಯೆಂದು ಯಾರು ನಿರ್ಧರಿಸಿದರು?”

“ರಾಜನು.”

“ಮಗೂ! ನಾನು ಹೇಳುವುದನ್ನು ಸ್ವಲ್ಪ ಕೇಳು. ರಾಜಕಾರ್ಯಗಳಲ್ಲಿ ಕಾರ್ಯವು ಮುಖ್ಯವೇ ಹೊರತು ಜನರು ಮುಖ್ಯವಲ್ಲ, ಅದುದರಿಂದ ಅದರಲ್ಲಿ ಕೊಲೆಯೆಂಬುವುದಿಲ್ಲ. ಕಾರ್ಯಕ್ಕೆ ಅಡ್ಡಲಾಗಿ ಬರುವವರನ್ನು ತುಳಿದಲ್ಲದೆ ಅದನ್ನು ಸಾಧಿಸುವುದಕ್ಕೆ ಆಗುವುದಿಲ್ಲ. ವೀರವ್ರಚಂಡನು ನಂಬುಗೆಗೆ ಅರ್ಹನೆಂದು ಏಲಾಡ್ವೀಪದಿಂದ ಲೇಖನವು ಬಂದಿದ್ದಿತು. ಆದರಂತೆ ನಮ್ಮಲ್ಲಿ ಒಬ್ಬರು ಅವನ ಮನೆಗೆ ಹೋಗಿ ನಮಗೆ ಬಂದಿದ್ದ ಲೇಖನವ ಸಮಾಚಾರವನ್ನು ಹೇಳಲು ಅವನು ಒಪ್ಪಿ ನಮ್ಮ ಸಮಾಜಕ್ಕೆ ಬಂದನು. ಅಲ್ಲಿ ಬಂದು ನಮ್ಮಿಂದ

ಎಲ್ಲಾ ಸಮಾಚಾರವನ್ನು ತಿಳಿದುಕೊಂಡು ಕೊನೆಗೆ ನಾನು ಜಯಸಿಂಹರಾಜನ ಕಡೆ; ನಿಮ್ಮ ಸಮಾಜಕ್ಕೆ ಸೇರುವುದಕ್ಕೆ ಆಗುವುದಿಲ್ಲ ಎಂದು ಹೇಳಿದನು. ಈ ಮಾತನ್ನು ಕೇಳುತ್ತಲೇ ಸಾಮಾಜಿಕರೆಲ್ಲರೂ ಭ್ರಾಂತರಾಗಿ ಒಬ್ಬರಮುಖವ ನೊಬ್ಬರು ನೋಡುತ್ತಿದ್ದರು. ಆಗ ನಾನು ಎದ್ದು ಅಲ್ಲಿ ಆಗ ನಡೆದ ಸಮಾಚಾರಗಳೊಂದನ್ನೂ ಮತ್ತೊಬ್ಬರೊಡನೆ ಉಸಿರುವುದಿಲ್ಲವೆಂದು ಅವನಿಂದ ಪ್ರಮಾಣಮಾಡಿಸಿದೆನು. ಆದರೆ ಆತನು ಆಗ ಮಾಡಿದ ಪ್ರಮಾಣದ ರೀತಿಯನ್ನು ನೋಡಿ ಸಾಮಾಜಿಕರಾಗಿ ಅವನ ಮಾತಿನಲ್ಲಿ ನಂಬುಗೆ ಹುಟ್ಟಿಲ್ಲ. ಬಳಿಕ ನಾನು ವುನಃ ಎದ್ದು ನಿಂತು ಆತನು ನಿರಾತಂಕವಾಗಿ ಹೋಗಲಿ ಎಂದು ಹೇಳಲು, ಎಲ್ಲರೂ ಸುಮ್ಮನಿದ್ದರು. ಅವನು ಅಲ್ಲಿಂದ ಹೊರಟು ಮನೆಗೆ ಹೋಗದೆ ಬೇರೆಕಡೆಗೆ ತಪ್ಪಿಹೋದಂತಿದೆ. ಇದರಲ್ಲಿ ಕೊಲೆಯಾವುದು? ನೀನು ನ್ಯಾಯಾಧಿಪತಿಯಾಗಿ ಪ್ರತಿದಿನವೂ ಎಷ್ಟೋ ಜನಗಳನ್ನು ಗಲ್ಲಿಗೆ ಹಾಕಿಸುತ್ತೀಯೆ. ಅದು ಕೊಲೆಯೋ? ನಿಮಗೆ ಅಧಿಕಾರವಿರುವುದರಿಂದ ನೀವು ಮಾಡುವುದೆಲ್ಲವೂ ನ್ಯಾಯ. ನಾಳೆ ನಮಗೆ ಅಧಿಕಾರವು ಬಂದರೆ ನಾವು ಮಾಡುವುದೆಲ್ಲವೂ ಆಗ ನ್ಯಾಯವಾಗುವುದು.”

“ಅವ್ವಾ! ನೀನು ಹೇಳುವುದೇನೋ ಸರಿಯೇ, ಆದರೆ ಈಗಿನ ಅಧಿಕಾರ ನಮ್ಮ ರಾಜನದು. ವೀರಪ್ರಚಂಡನನ್ನು ಕೊಂದ ಮನುಷ್ಯನ ಚಹರೆಪಟ್ಟಿಯು ವೋಲೀಸಿನವರ ಹತ್ತಿರ ಇದೆ. ಹೇಗಾದರೂಮಾಡಿ ಆ ಘಾತುಕನನ್ನು ಹಿಡಿದು ಶಿಕ್ಷಿಸಬೇಕೆಂದು ರಾಜನು ವೋಲೀಸು ಅಧಿಕಾರಿಗೆ ಅಪ್ಪಣೆ ಮಾಡಿರುವನು.”

“ಚಹರೆಪಟ್ಟಿ ಯಾವುದು?”

“ಮುಖರಾಗವು ಸ್ವಲ್ಪ ಕಂದು ಬಣ್ಣ; ಕಣ್ಣು ಕಪ್ಪು; ಹುಬ್ಬುಗಳ ಕೂದಲು ಕೆದರಿಕೊಂಡಿದೆ, ಗಿರಲು ಮೀಸೆ, ಹಳದಿ ಕಶೆಗಳು ಹಾಕಿದ ನೀಲಿಯ ಅಂಗಿ, ಸುಮಾರು ಐವತ್ತು ಐವತ್ತೆರಡು ವಯಸ್ಸು, ನಿನ್ನಷ್ಟೇ ಉದ್ದ.”

“ಹಾಗಾದರೆ ಆ ಮನುಷ್ಯನನ್ನು ಅವರು ಏತಕ್ಕೆ ಹಿಡಿಯಲಿಲ್ಲ?”

“ಅವನು ರಾಜಬೀದಿಯ ಗುಂಪಿನಲ್ಲಿ ತಪ್ಪಿಸಿಕೊಂಡು ಹೋದನಂತೆ.”

ದೀನನಾಥನು ಸ್ವಲ್ಪ ನಕ್ಕು ತಟ್ಟನೆ ಎದ್ದು ವಲ್ಲಭದೇವನು ಉಡುಪಿಟ್ಟಿದ್ದ ಪೆಟ್ಟಿಗೆಯ ಬಳಿಗೆ ಹೋಗಿ ತನ್ನ ಬಟ್ಟೆಗಳನ್ನೆಲ್ಲಾ ಕಳೆದು ಆ ಪೆಟ್ಟಿಗೆಯಲ್ಲಿದ್ದ ಉಡುಪುಗಳಲ್ಲಿ ತನಗೆ ಬೇಕಾದುವುಗಳನ್ನು ತೆಗೆದು ತೊಟ್ಟು, ತನ್ನ ಗಿರಲು

ಮೀಸೆಯನ್ನು ಬೋಳಿಸಿಕೊಂಡು ಕನ್ನಡಿಯನ್ನು ನೋಡಿಕೊಂಡು ತೃಪ್ತನಾಗಿ, ಮಗನನ್ನು ನೋಡಿ “ಮಗೂ, ಈಗ ನಿನ್ನ ಪೋಲೀಸಿನವರು ಆ ಮನುಷ್ಯನ ಗುರುತು ಹಿಡಿಯಬಲ್ಲರೋ? ನಾನು ಇಲ್ಲಿ ಬಿಟ್ಟಿರುವ ಬಟ್ಟೆಗಳನ್ನು ಎಲ್ಲಿ ಗಾದರೂ ಜಾಗ್ರತೆಯಾಗಿ ನಾಗಿಸು. ನಮ್ಮ ಚಕ್ರವರ್ತಿಯು ಇನ್ನು ಸ್ವಲ್ಪ ದಿವಸಗಳಲ್ಲಿಯೇ ದೊರೆತನಕ್ಕೆ ಬರುವನು. ಆಗ ನಾನು ನಿನಗೆ ಪ್ರತ್ಯುಪಕಾರ ವನ್ನು ಮಾಡುವೆನು. ನಾನು ಹೋಗಿ ಬರುವೆನು” ಎಂದು ಹೇಳಿ ಹೊರಟು ಹೋದನು.

ದೀನನಾಥನು ಬೀದಿಯಲ್ಲಿ ಹೋಗುತ್ತಲಿರುವುದನ್ನು ಕಿಟಕಿಯಿಂದ ನೋಡುತ್ತಲಿದ್ದ ವಲ್ಲಭದೇವನ ಮನಸ್ಸು ಕಳವಳಗೊಂಡು, ಎದೆಯು ಡಬಡಬನೆ ಹಾರಲಾರಂಭಿಸಿತು. ವೃದ್ಧನು ಯಾವ ತೊಂದರೆಯೂ ಇಲ್ಲದೆ ಬೇರೆ ಬೀದಿಗೆ ತಿರುಗಿದ ಕೂಡಲೆ ಮಗನ ಮನಸ್ಸು ಸಮಾಧಾನಸ್ಥಿತಿಗೆ ಬಂದು ಅವನು ನಿಟ್ಟು ಸಿರನ್ನು ಬಿಟ್ಟು, ಒಡನೆ ತಂದೆಯು ಉಟ್ಟು ಕಳೆದಿದ್ದ ಉಡುಪುಗಳನ್ನೆಲ್ಲಾ ತನ್ನ ವೆಟ್ಟಿಗೆಯಲ್ಲಿಟ್ಟು ಬೀಗವನ್ನು ಹಾಕಿ ಮಲಯ ಪಟ್ಟಣಕ್ಕೆ ಪ್ರಯಾಣವನ್ನು ಮಾಡಿದನು.

ದೀನನಾಥನು ದೀರ್ಘದರ್ಶಿ ಎಂದು ಹೇಳಲು ಯಾವ ಸಂದೇಹವೂ ಇಲ್ಲ. ಅವನು ಹೇಳಿದಂತೆಯೇ ಚಕ್ರವರ್ತಿಯು ನಿಮಿಷಮಾತ್ರದಲ್ಲಿ ರಾಜ್ಯವನ್ನು ಸ್ವಾಧೀನಮಾಡಿಕೊಂಡನು. ಅವನು ಸೈನ್ಯಸಮೇತನಾಗಿ ಅಮರಪುರವನ್ನು ಸೇರುವುದರೊಳಗಾಗಿಯೇ ಜಯಸಿಂಹನು ರಾಜ್ಯವನ್ನು ಬಿಟ್ಟು ಓಡಿಹೋದನು. ವ್ರಜೆಗಳಲ್ಲಿ ಅನೇಕರು ಚಕ್ರವರ್ತಿಯ ಆಗಮನವನ್ನೇ ನಿರೀಕ್ಷಿಸುತ್ತಲಿದ್ದರಾದ ಕಾರಣ ರಾಜ್ಯವು ಬಹು ಸುಲಭವಾಗಿ ಅವನ ವಶವಾಯಿತು. ಇಷ್ಟು ಸುಲಭ ವಾಗಿ ರಾಜ್ಯವು ಕೈಸೇರಿದುದನ್ನು ನಾವು ಹಿಂದೆ ಯಾವಾಗಲೂ ನೋಡಿರಲಿಲ್ಲ; ಮುಂದೆ ಯಾವಾಗಲೂ ಪ್ರಾಯಶಃ ನೋಡಲಾರೆವು.

ವಲ್ಲಭದೇವನಿಗೆ ಅಮರಪುರದ ಪ್ರಯಾಣದಿಂದ ರಾಜನು ಕೊಟ್ಟ ಹಾರವೊಂದೇ ಲಾಭ; ಆದರೆ ಅವನಿಗೆ ಅದನ್ನು ಅನುಭವಿಸುವ ಪ್ರಾಪ್ತಿಯಿರಲಿಲ್ಲ. ಅವನು ಕಾಲವನ್ನು ಬಲ್ಲವನಾದುದರಿಂದ ಅದನ್ನು ಒಳಗೆ ಮುಚ್ಚಿಟ್ಟಿದ್ದನು.

ಚಕ್ರವರ್ತಿಯು ವಲ್ಲಭದೇವನನ್ನು ತೆಗೆದುಬಿಡಲು ಉದ್ಯುಕ್ತನಾಗಿದ್ದರೂ ದೀನನಾಥನ ದಾಕ್ಷಿಣ್ಯಕ್ಕಾಗಿ ಹಾಗೆ ಮಾಡದೆ ಅವನನ್ನು ಮುಖ್ಯ ನ್ಯಾಯಾಧಿಪತಿಯನ್ನಾಗಿ ಮಾಡಿ ಮಲಯವಟ್ಟಣದಲ್ಲೇ ಇಟ್ಟಿದ್ದನು.

ಈ ಸಂದರ್ಭದಲ್ಲಿ ತಾನು ರೇಣುಕೆಯನ್ನು ಮದುವೆ ಮಾಡಿಕೊಂಡರೆ ಚಕ್ರವರ್ತಿಗೆ ಅನಮಾಧಾನವುಂಟಾಗಿ ಅದರಿಂದ ತನ್ನ ಅಭಿವೃದ್ಧಿಗೆ ಕುಂದಕವಾಗುವುದು; ಜಯಸಿಂಹನು ಪುನಃ ರಾಜ್ಯಕ್ಕೆ ಬರಬಹುದು, ಆಗ ಈ ಮದುವೆಯು ಸಮ; ಇಲ್ಲವಾದರೆ ಚಕ್ರವರ್ತಿಗೆ ಹಿತವಾದವರ ಸಂಬಂಧವನ್ನು ಮಾಡಿಕೊಳ್ಳುವುದು ಉಚಿತವೆಂದು ಯೋಚಿಸಿ, ವಲ್ಲಭದೇವನು ಗೊತ್ತಾಗಿದ್ದ ತನ್ನ ಮದುವೆಯನ್ನು ಆಗ ನಿಲ್ಲಿಸಿಬಿಟ್ಟನು.

ಹನ್ನೆರಡನೆಯ ಅಧ್ಯಾಯ

ನೂರುದಿನದ ಬಾಳು

ಧನಕೋಟಿಯು ವಿವೇಕಶಾಲಿಯಾಗಿದ್ದರೂ ಸ್ವಲ್ಪ ಪುಕ್ಕಲನು. ಚಕ್ರವರ್ತಿಯು ರಾಜ್ಯಕ್ಕೆ ಬಂದಬಳಿಕ ಧೈರ್ಯವು ಹುಟ್ಟಿ ಧರ್ಮದೇವನನ್ನು ಬಿಡಿಸುವ ಪ್ರಯತ್ನಮಾಡಿ, ಒಂದುದಿನ ವಲ್ಲಭದೇವನ ಮನೆಗೆ ಹೋದನು. ಮತ್ತಾರಾದರೂ ಆಗಿದ್ದರೆ ಧನಕೋಟಿಯನ್ನು ಕಾಯಿಸದೆ ನೋಡಿ ಮಾತನಾಡತಲಿದ್ದರು. ವಲ್ಲಭದೇವನು ಶಕ್ತನೂ ಉವಾಯಗಾರನೂ ಆಗಿದ್ದುದರಿಂದ ಜನರು ತನ್ನೆಡೆಗೆ ಬಂದ ಒಡನೆ ಮಾತನಾಡಿಸುವುದು ತರವಲ್ಲವೆಂದು ಅಭಿಪ್ರಾಯವಟ್ಟು, ಯಾವುದೋ ಒಂದು ವೃತ್ತಾಂತ ವತ್ರಿಕೆಯನ್ನು ಓದುತ್ತ ಧನಕೋಟಿಯನ್ನು ಅರ್ಧಘಂಟೆಯವರೆಗೂ ನಿಲ್ಲಿಸಿದ್ದು ಅನಂತರ ಹೊರಗೆ ಬಂದು ಅವನಿಗೆ ದರ್ಶನಲಾಭವನ್ನು ಕೊಟ್ಟನು.

ಜಯಸಿಂಹರಾಜನು ರಾಜ್ಯವನ್ನು ಬಿಟ್ಟುಹೋಗಿ ಚಕ್ರವರ್ತಿಯು ಬಂದಿದ್ದುದರಿಂದ ವಲ್ಲಭದೇವನು ಖಿನ್ನನಾಗಿರಬಹುದೆಂದು ಧನಕೋಟಿಯು ಯೋಚಿಸಿದ್ದನು. ವಲ್ಲಭದೇವನಿಗೆ ಮನಸ್ಸಿನಲ್ಲಿ ಖಿನ್ನತೆಯಿದ್ದರೂ ಹೊರಪಡಿಸದೆ ಎಂದಿನಂತೆಯೇ ಶಾಂತನಾಗಿಯೂ, ಸ್ಥಿರನಾಗಿಯೂ, ಕವಟ ಮರ್ಯಾದೆಯನ್ನು ತೋರಿಸುವನಾಗಿಯೂ ಇದ್ದನು. “ನಾನು ಈಗ ವಲ್ಲಭದೇವನನ್ನು

ನೋಡಿ ನಿನ್ನಿಂದ ಈ ಕೆಲಸವು ಆಗಬೇಕು ಎಂದು ತಿಳಿಸಿದ ಕೂಡಲೆ, ಅವನು ಅದನ್ನು ಮಾಡಿಕೊಡದೆ ಇರಲಾರ"ನೆಂದು ಧನಕೋಟಿಯು ನಂಬಿದ್ದನು. ಅಯ್ಯೋ ವಾವ! ವಲ್ಲಭದೇವನ ಗುಣವನ್ನು ಅವನೇನು ಬಲ್ಲನು?

ವಲ್ಲಭದೇವನು ಧನಕೋಟಿಯನ್ನು ನೋಡಿ, "ಓಹೋ! ತಾವು ಧನಕೋಟಿ ಎಂಬುವರಲ್ಲವೇ" ಎಂದನು.

"ಅಹುದು ಸ್ವಾಮೀ!"

"ಏನುಕಾರಣ ಇಷ್ಟುದೂರ ಬಿಜಯಮಾಡಿಸೋಣವಾಯಿತು?"

"ಸರ್ವಜ್ಞರಾದ ತಮಗೆ ಆ ಕಾರಣವು ತಿಳಿದೇ ಇದೆ."

"ನಾನು ಅದನ್ನು ಅರಿಯೆನು. ನನ್ನಿಂದ ಯಾವುದಾದರೂ ಕೆಲಸವಾಗಬೇಕಾಗಿದ್ದರೆ ಅದನ್ನು ಆಗತ್ಯವಾಗಿ ಸಂತೋಷದಿಂದ ಮಾಡಿಕೊಡುವೆನು."

"ಅದಕ್ಕಾಗಿಯೇ ಈಗ ನಾನು ತಮ್ಮ ಬಳಿಗೆ ಬಂದಿರುವೆನು."

"ಅದು ಏನು ಕೆಲಸ?"

"ಚಕ್ರವರ್ತಿಯು ನಮ್ಮ ರಾಜ್ಯಕ್ಕೆ ಬರುವುದಕ್ಕೆ ಸ್ವಲ್ಪ ದಿವಸಗಳ ಹಿಂದೆ, ನಮ್ಮ ನೌಕಾಧಿಪನ ಸಹಾಯಕ್ಕಾಗಿ ಒಬ್ಬ ಯುವಕನ ನಲುವಾಗಿ, ನಾನು ತಮ್ಮಲ್ಲಿ ಬಂದು ಮಾತನಾಡಿದುದು ತಮಗೆ ಜ್ಞಾನಕವಿರಬಹುದು. ಅವನು ಮಾಡಿದ ಕಾರ್ಯವು ಆಗ ರಾಜದ್ರೋಹವೆನಿಸಿಕೊಂಡಿದ್ದಿತು; ಈಗ ಅದೇ ರಾಜಭಕ್ತಿಯೆನಿಸಿಕೊಳ್ಳುವುದು. ಆಗ ಜಯಸಿಂಹನು ದೊರೆಯಾಗಿದ್ದುದರಿಂದ ತಾವು ಆ ಯುವಕನಿಗೆ ಯಾವ ವಿಧವಾದ ಸಹಾಯವನ್ನೂ ಮಾಡಲು ಸಾಧ್ಯವಾಗಲಿಲ್ಲ. ಈಗ ಚಕ್ರವರ್ತಿಯ ರಾಜ್ಯವಾಗಿರುವುದರಿಂದ ಅವನನ್ನು ನೆರೆಯಿಂದ ಬಿಡಿಸಿ ಕಾಪಿಡಬೇಕು. ಈ ಸಂಗತಿಯನ್ನು ತಮಗೆ ಜ್ಞಾಪಿಸಬೇಕೆಂದು ಬಂದೆನು."

ಧನಕೋಟಿಯ ಮಾತುಗಳನ್ನು ಕೇಳಿ ವಲ್ಲಭದೇವನು ಕಳೆಗುಂಡಿ ಕಳವಳಗೊಂಡು, ಮೆಲ್ಲಗೆ "ಆ ಯುವಕನ ಹೆಸರೇನು" ಎಂದನು. ಅವನ ಹೆಸರು ಧರ್ಮದೇವನೆಂದು ಧನಕೋಟಿಯು ಹೇಳಿದ ಕೂಡಲೆ, ವಲ್ಲಭದೇವನಿಗೆ ಗುಂಡಿನಬಾಯಿಗೆ ಕಟ್ಟಿದಂತಾಯಿತು. ಆದರೂ ಸಮಾಧಾನವನ್ನು ತಾಳಿ "ಧರ್ಮದೇವ, ಧರ್ಮದೇವ," ಎಂದು ಎರಡುಸಾರಿ ಹೇಳಿ ಮೇಜಿನ ಮೇಲೆ

ತನ್ನ ಇದಿರಿಗೆ ಇದ್ದ ಒಂದು ದೊಡ್ಡ ಸಂಪುಟವನ್ನು ಬಿಚ್ಚಿ, “ಇದರಲ್ಲಿ ಅವನ ಹೆಸರು ಇದೆಯೋ” ಎಂದನು.

“ಇರಬೇಕು.”

“ಹೋ! ತಾಳು ಸಿಕ್ಕಿತು. ನಾವಿಕಯುವಕನು—ಮದುವೆಯೂಟದಲ್ಲಿದ್ದನು. ಅವನೇ ಅಲ್ಲವೇ?”

“ಅವನೇ ಮಹಾಸ್ವಾಮೀ!”

“ಅವನು ಪ್ರಭಲವಾದ ರಾಜದ್ರೋಹಮಾಡಿದ್ದುದರಿಂದ ನಾನು ಮಾಡಬೇಕಾದ ವಿಚಾರಣೆಯನ್ನು ಮಾಡಿ ಮೇಲಕ್ಕೆ ಬರೆದೆನು. ತರುವಾಯ ಅವನ ಗತಿಯೇನಾಯಿತೋ ನನಗೆ ತಿಳಿಯದು.”

“ತಮಗೆ ತಿಳಿಯದೇ ಇದೆಯೆಂಬುದು ಆಶ್ಚರ್ಯವೇ ಸರಿ. ಈಗ ಅವನೆಲ್ಲಿರುವನು?”

“ನಾನೇನಬಲ್ಲೆ, ಈ ರಾಜ್ಯದಲ್ಲಿರುವ ಅನೇಕ ಕಾರಾಗೃಹಗಳೊಂದರೊಳಗೆ ಇದ್ದರೂ ಇರಬಹುದು. ಯಾವುದಾದರೂ ಒಂದುದಿನ ಲವನು ಬಿಡುಗಡೆಯಾಗಿ ನಿಮ್ಮ ಹಡಗಿನ ಅಧಿಪತ್ಯವನ್ನು ವಹಿಸಲು ಬರುವನು; ಭಯಪಡಲೇಕೆ?”

“ಅವನು ಯಾವಾಗ ಬಂದರೂ ನೌಕಾಧಿಪತ್ಯವು ಸಿದ್ಧವಾಗಿರುವುದು. ಚಕ್ರವರ್ತಿಯ ಕಾರ್ಯಕ್ಕಾಗಿ ಕಾರಾಗೃಹವನ್ನು ಸೇರಿದವರನ್ನು ಬಿಡಿಸುವುದು ಅವನ ಅಧಿಕಾರವಲ್ಲವೇ?”

“ಅಹುದು: ಆದರೆ ಯಾವ ಅಧಿಕಾರಿಯು ಅವನನ್ನು ಕಾರಾಗೃಹಕ್ಕೆ ಕಳುಹಿಸಿದನೋ ಆ ಅಧಿಕಾರಿಯೇ ಅವನನ್ನು ಬಿಡುಗಡೆ ಮಾಡಬೇಕು. ಚಕ್ರವರ್ತಿಯು ಈಗತಾನೆ ಬಂದಿರುವನಾದಕಾರಣ ತನಗಾಗಿ ಸೆರೆಮನೆಯನ್ನು ಸೇರಿರುವವರನ್ನೆಲ್ಲಾ ಬಿಡುಗಡೆ ಮಾಡಿಸುವುದಕ್ಕೆ ಸ್ವಲ್ಪ ಸಾವಕಾಶವಾಗಬಹುದು.”

“ಧರ್ಮದೇವನನ್ನು ಜಾಗ್ರತೆಯಾಗಿ ಬಿಡಿಸಲು ಉಪಾಯವಿಲ್ಲವೋ?”

“ಉಂಟು; ನಾನು ಹೇಳುವಂತೆ ಮಾಡಿದರೆ ಆಗುವುದು.”

“ಅಪ್ಪಣೆಯಾಗಲಿ.”

“ಪ್ರಧಾನನಿಗೆ ಒಂದು ಬಿನ್ನಹವನ್ನು ಬರೆಯಿರಿ.”

“ಪ್ರಧಾನನಿಗೆ ಪ್ರತಿದಿನವೂ ನೂರಾರು ಮನವಿಗಳು ಬರುವುವು. ಅವುಗಳಲ್ಲಿ ಒಂದನ್ನಾದರೂ ಕೂಡ ಅವನು ಓದುವನೋ ಇಲ್ಲವೋ?”

“ಸಾಧಾರಣವಾದ ಬಿನ್ನಹಗಳನ್ನು ಅವನು ಓದದೆ ಬಿಸುಡಬಹುದು. ನನ್ನ ಮೂಲಕ ಮನವಿಯನ್ನು ಕಳುಹಿಸಿದರೆ ಅದನ್ನು ಅವನು ಅಗತ್ಯನೋಡುವನು.”

“ತಾವು ನನಗೋಸ್ಕರ ಅಷ್ಟುಮಟ್ಟಿಗೆ ಶ್ರಮೆ ತೆಗೆದುಕೊಳ್ಳುವಿರೋ?”

“ಅಗತ್ಯವಾಗಿ ನಿಮ್ಮ ಮನವಿಯನ್ನು ಪ್ರಧಾನನಿಗೆ ಕಳುಹಿಸುವೆನು. ಧರ್ಮದೇವನು ಆಗ ತಪ್ಪಿತಸ್ಥನಾಗಿದ್ದನು; ಈಗ ಅವನು ನಿರವರಾಧಿ; ಆಗ ಅವನನ್ನು ಶಿಕ್ಷಿಸುವುದು ಹೇಗೆ ನನ್ನ ಕರ್ತವ್ಯವಾಗಿದ್ದಿತೋ ಈಗ ಅವನನ್ನು ಬಿಡಿಸುವುದೂ ನನ್ನ ಕರ್ತವ್ಯವಾಗಿದೆ.”

ಧನಕೋಟಿಯು ಗುಣವಂತನಾಗಿದ್ದರೂ ಅಷ್ಟು ಚುರುಕುಬುದ್ಧಿಯಿಲ್ಲದವನಾಗಿದ್ದರಿಂದ, ವಲ್ಲಭದೇವನು ನಯವಾದ ಮಾತುಗಳಿಂದ ತನ್ನನ್ನು ಮೋಸಗೊಳಿಸುವನೆಂದು ತಿಳಿಯಲಾರದೆ ಹೋದನು. ತಾನು ಹೀಗೆ ಧನಕೋಟಿಯೊಡನೆ ಹೇಳದಿದ್ದಲ್ಲಿ ಅವನಲ್ಲಿ ಮೇಲಿನ ಅಧಿಕಾರಿಗಳಿಗೆ ಬರೆದು ತಾನು ಧರ್ಮದೇವನ ವಿಷಯದಲ್ಲಿ ಮಾಡಿದ ಅನ್ಯಾಯವು ತಿಳಿದು ರಚ್ಚಿಯಾಗುವುದೋ ಎಂಬ ಭಯದಿಂದ, ವಲ್ಲಭದೇವನು ಲೋಕಾಭಿರಾಮವಾದ ಮಾತುಗಳನ್ನು ಆಡಿದನು. ಈ ಕೃತ್ರಿಮವೊಂದನ್ನೂ ಕಾಣದ ಧನಕೋಟಿಯು ವಲ್ಲಭದೇವನ ಹೇಳಿಕೆಯಂತೆ ಧರ್ಮದೇವನು ಚಕ್ರವರ್ತಿಯ ಆಗಮನಕ್ಕೆ ಮಾಡಿದ ಸಹಾಯಗಳನ್ನೆಲ್ಲಾ ವಿಸ್ತರಿಸಿ ಅವುಗಳನ್ನು ಹೆಚ್ಚಾಗಿ ಶ್ಲಾಘಿಸಿ, ಒಂದು ವಿಜ್ಞಾಪನಾಪತ್ರವೊಂದನ್ನು ಬರೆದನು. ಅದನ್ನು ವಲ್ಲಭದೇವನು ಓದಿನೋಡಿ “ಇದು ಸಾಕು” ಎಂದನು.

“ಇದನ್ನು ಈ ದಿವಸವೇ ಪ್ರಧಾನನಿಗೆ ಕಳುಹಿಸುವಿರೋ?”

“ಅಡ್ಡಿಯಿಲ್ಲದೆ ಕಳುಹಿಸುವೆನು. ಇಗೋ ನೀವು ಬರೆದಿರುವುದನ್ನು ನಾನೂ ದೃಢೀಕರಿಸಿ ಬರೆಯುವೆ”ನೆಂದು, “ಮೇಲೆ ಹೇಳಿರುವೆಲ್ಲವೂ ಬಹಳ ಸರಿಯಾಗಿವೆ” ಎಂದು ಆ ಬಿನ್ನಹದ ಕೆಳಗೆ ಬರೆದನು.

“ನಾನು ಇದಕ್ಕೆ ಇನ್ನೇನಾದರು ಮಾಡಬೇಕೋ?”

“ನೀವು ಮಾಡಬೇಕಾದುದು ಯಾವುದೂ ಇಲ್ಲ. ತಾವು ಹೋಗಿ ಬರಬಹುದು. ಮುಂದಿನ ಕೆಲಸವನ್ನು ನಾನು ನೋಡಿಕೊಳ್ಳುವೆನು.”

ವಲ್ಲಭದೇವನು ತನ್ನಿಂದಾಗುವ ಸಹಾಯವನ್ನೆಲ್ಲಾ ಮಾಡಿಕೊಟ್ಟನೆಂದೂ, ಇನ್ನು ಧರ್ಮದೇವನಿಗೆ ಜಾಗ್ರತೆಯಾಗಿ ಬಿಡುಗಡೆಯಾಗುವುದೆಂದೂ ಸಂಬಿ, ಧನಕೋಟಿಯು ಸಂತೋಷದಿಂದ ಭುಜಂಗಭೂಷಣನ ಮನೆಗೆ ಹೋಗಿ ಅವನಿಗೆ ಈ ಸಮಾಚಾರವನ್ನು ತಿಳಿಸಿದನು.

“ಚಕ್ರವರ್ತಿಯು ರಾಜ್ಯದಲ್ಲಿ ಬಹಳ ದಿವಸಗಳು ಇರಲಾರನು, ಪುನಃ ಜಯಸಿಂಹನೇ ಬರಬಹುದು” ಎಂದು ಯೋಚಿಸಿ ವಲ್ಲಭದೇವನು ಧನಕೋಟಿಯ ಬಿನ್ನಹವನ್ನು ಮೇಲಕ್ಕೆ ಕಳುಹಿಸದೆ ಸುಮ್ಮನಿದ್ದು ಬಿಟ್ಟನು. ಇತ್ತ ಧರ್ಮದೇವನು ಯಥಾವ್ರತಕಾರ ಬಂದಿಶಾಲೆಯಲ್ಲಿಯೇ ಇರುತ್ತಿದ್ದನು. ಅವನಿಗೆ ಈ ರಾಜ್ಯದಲ್ಲಿ ನಡೆದ ವ್ಯತ್ಯಾಸಗಳಾವುವೂ ತಿಳಿಯಲೇ ಇಲ್ಲ.

ಚಕ್ರವರ್ತಿಯು ನೂರು ದಿವಸದ ಅರಸುತನದಲ್ಲಿ ಧನಕೋಟಿಯು ವಲ್ಲಭದೇವನ ಬಳಿಗೆ ಎರಡಾವೃತ್ತಿ ಹೋಗಿದ್ದನು. ಎರಡಾವೃತ್ತಿಯೂ ವಲ್ಲಭದೇವನು ನಯವಾಗಿ ಮಾತನಾಡಿ ಧರ್ಮದೇವನನ್ನು ಜಾಗ್ರತೆಯಾಗಿ ಬಿಡಿಸುವುದಾಗಿ ಹೇಳಿ ಕಳುಹಿಸಿದನು.

ಹೀಗಿರುವಲ್ಲಿ ಹಿಂದೆ ಚಕ್ರವರ್ತಿಯಿಂದ ಬಾಧಿಸಿಟ್ಟಿದ್ದ ರಾಜರುಗಳೆಲ್ಲರೂ ಸೇರಿ “ಚಕ್ರವರ್ತಿಯು ಪುನಃ ಅಮರರಾಜ್ಯಕ್ಕೆ ಬಂದನು; ನಾವೆಲ್ಲರೂ ಸುಮ್ಮನಿದ್ದರೆ ಅವನು ನಮ್ಮನ್ನು ಪೂರ್ವದಂತೆಯೇ ಪೀಡಿಸಿ ನಮ್ಮ ರಾಜ್ಯಗಳನ್ನೆಲ್ಲಾ ಕಸುಕೊಳ್ಳುವನು” ಎಂದು ಯೋಚಿಸಿ ಚಕ್ರವರ್ತಿಯ ಮೇಲೆ ದಂಡೆತ್ತಿ ಬಂದು ಅವನನ್ನು ಯುದ್ಧದಲ್ಲಿ ಸೋಲಿಸಿ ಎಲಾವ್ವೀಪದಲ್ಲಿಡದೆ ಬಹು ದೂರದಲ್ಲಿದ್ದ ಒಂದು ದ್ವೀಪದಲ್ಲಿ ಸೆರೆಯಿಟ್ಟು ಜಯಸಿಂಹನಿಗೆ ಪುನಃ ಅಮರರಾಜ್ಯವನ್ನು ಕೊಟ್ಟರು. ಇನ್ನು ವಲ್ಲಭದೇವನನ್ನು ನೋಡುವುದು ಸರಿಯಲ್ಲವೆಂದು ಧನಕೋಟಿಯು ಸುಮ್ಮನಾದನು. ಧರ್ಮದೇವನು ಸೆರೆಯಿಂದ ಬಂದು ತನ್ನನ್ನೇನು ಮಾಡುವನೋ ಎಂಬ ಭಯವು ವಲ್ಲಭದೇವನಿಗೆ ತಪ್ಪಿತು.

ವಲ್ಲಭದೇವನು ಮಲಯಪಟ್ಟಣದಲ್ಲಿ ಬಹು ದಿವಸಗಳು ಇದ್ದು ಅನೇಕರಿಗೆ ಅನ್ಯಾಯವನ್ನು ಮಾಡಿ ಆದರಿಂದ ಉಂಟಾದ ಅನುತಾಪವನ್ನು ಸಹಿಸಲಾರದೆ, ಅನೇಕ ಶತ್ರುಗಳು ಇರುವ ಕಡೆ ತಾನಿದ್ದರೆ ಆರೇನು ಮಾಡಬಿಡು

ವರೋ ಎಂದು ಭಯಪಟ್ಟು, ಆ ಊರನ್ನು ಬಿಟ್ಟು 'ಬೇರೆ ಕಡೆಗೆ ಹೋದರೆ ತನ್ನ ಮನಸ್ಸು ನೆಮ್ಮದಿಯಾಗಿ ಇರುವುದೆಂದು ಯೋಚಿಸಿ, ಜಯಸಿಂಹರಾಜನು ರಾಜ್ಯಕ್ಕೆ ಬಂದ ಸ್ವಲ್ಪದಿವಸಗಳಲ್ಲಿಯೇ ದೂರದಲ್ಲಿದ್ದ ತುಲಸೀಪಟ್ಟಣಕ್ಕೆ ಬದಲಾಯಿಸಿಕೊಂಡು ಹೋಗಿ, ಶಾಂತವೀರನು ಜಯಸಿಂಹನಲ್ಲಿ ಪ್ರಬಲ ನಾಗಿದ್ದುದರಿಂದ ಅವನ ಮಗಳನ್ನು ಮದುವೆಯಾಗುವುದು ಲೇಸೆಂದು ತಿಳಿದು ಅವಳನ್ನು ಮದುವೆಯಾದನು.

ಚಕ್ರವರ್ತಿಯು ರಾಜ್ಯಕ್ಕೆ ಬರುತ್ತಲೇ ದುರ್ಮತಿಗೆ ಧರ್ಮದೇವನ ಭಯವು ಹೆಚ್ಚಾಗಿ ಅವನಿಗೆ ಬಿಡುಗಡೆಯಾಗಿ ಬಂದರೆ ತನ್ನನ್ನು ಏನು ಮಾಡಿ ಬಿಡುವನೋ ಎಂದು ಹೆದರಿ, ಧನಕೋಟಿಯನ್ನು ಆಶ್ರಯಿಸಿ ಸಮುದ್ರ ಪ್ರಯಾಣ ಮಾಡುವುದು ತನ್ನಿಂದ ಆಗುವುದಿಲ್ಲವೆಂದು ಹೇಳಿ, ಅವನಿಗೆ ವಿಶೇಷಪರಿಚಯ ವಿದ್ದ ಅನ್ಯದೇಶದ ವರ್ತಕನೊಬ್ಬನಿಗೆ ಸಿಫಾರಸ್ಸು ಕಾಗದವನ್ನು ತೆಗೆದು ಕೊಂಡು ಹೋಗಿ ಅವನಲ್ಲಿ ಕೆಲಸಕ್ಕೆ ನೇರಿ ಅಮರದೇಶವನ್ನು ಬಿಟ್ಟು ಹೊರಟು ಹೋದನು.

ವಿಷಯ' ಎಂಬ ಟಿಪ್ಪಣಿಗೆ ಧರ್ಮದೇವನೇನಾದನೋ ಎಂಬ ಯೋಚನೆಯೇ ಹುಟ್ಟಿಲ್ಲ ; ಅವನು ಊರಲ್ಲಿಲ್ಲವೆಂಬುದು ವಿನಾ ಮತ್ತಾವುದೂ ತಿಳಿಯದು. ತಾನು ಲಲಿತಾಂಗಿಯನ್ನು ಮದುವೆಮಾಡಿಕೊಂಡು ಯಾವ ದೇಶಕ್ಕಾದರೂ ಹೊರಡಬೇಕೆಂದೂ ಈ ಮಧ್ಯೆ ಧರ್ಮದೇವನು ಒಂದು ವೇಳೆ ತಿರುಗಿ ಬಂದರೆ ಅವನನ್ನು ಕೊಂದು ತಾನೂ ಪ್ರಾಣ ಬಿಡಬೇಕೆಂದೂ ನಿಶ್ಚಯಿಸಿದ್ದನು. ವಿಷಯಾಸಕ್ತರು ನಿಜವಾಗಿಯೂ ಪ್ರಾಣತ್ಯಾಗ ಮಾಡುವರೇ ? ತಮ್ಮ ದುರಾಶೆಗಳನ್ನು ಪೂರ್ತಿಮಾಡಿಕೊಳ್ಳುವರೇ ಹೊರತು ಪ್ರಾಣತ್ಯಾಗವನ್ನು ಅವರು ಎಂದಿಗೂ ಮಾಡರು.

ವಿಷಯಲಂಪಟನ ಯೋಚನೆಯು ಹೀಗಿರುವಲ್ಲಿ, ಚಕ್ರವರ್ತಿಯು ತನ್ನ ನೂರು ದಿನಗಳ ಬಾಳಿನಲ್ಲಿ ದಂಡನ್ನು ಹೆಚ್ಚಿಸಬೇಕೆಂದು ಯೋಚಿಸಿ ರಾಜ್ಯದಲ್ಲಿ ತಕ್ಕ ಯುವಕರನ್ನೆಲ್ಲಾ ಸೈನ್ಯಕ್ಕೆ ಸೇರಿಸುವಂತೆ ಅಪ್ಪಣೆಯನ್ನು ಮಾಡಿದನು. ಅದರಿಂದ ವಿಷಯಲಂಪಟನು ಲಲಿತಾಂಗಿಯನ್ನು ಬಿಟ್ಟು ಹೊರಡಬೇಕಾಯಿತು. ತಾನು ಊರಲ್ಲಿಲ್ಲದ ಕಾಲದಲ್ಲಿ ಎಲ್ಲಿ ಧರ್ಮದೇವನು ಬಂದು ಅವಳನ್ನು ಮದುವೆಯಾಗುವನೋ ಎಂಬ ಭಯವೊಂದು ವಿಷಯಲಂಪಟನಿಗೆ ಹೆಚ್ಚು

ಗಿದ್ದಿತು. ಅವನು ಪ್ರಾಣತ್ಯಾಗವನ್ನು ಮಾಡಬೇಕಾಗಿದ್ದರೆ ಇದು ಸಕಾಲವಾಗಿದ್ದಿತು. ಆದರೆ ದುರಾತ್ಮರು ದುರಾಶಾ ಪೂರ್ತಿಯಲ್ಲಿಯೇ ಆಸಕ್ತರಾಗಿರುವವರಾದಕಾರಣ ಅವರು ಎಂದಿಗೂ ಆತ್ಮಹತ್ಯವನ್ನು ಮಾಡಿಕೊಳ್ಳರು.

ಲಲಿತಾಂಗಿಯು ಗುಣಗ್ರಾಹಿಯಾದುದರಿಂದ ತನ್ನ ಕಷ್ಟಕಾಲದಲ್ಲಿ ವಿಷಯಲಂಪಟನು ಮಾಡಿದ ಸಹಾಯಕ್ಕಾಗಿ ಕೃತಜ್ಞಳಾಗಿದ್ದಳು. ಅವನ ಕೃತ್ರಿಮದ ಕಾರ್ಯವು ಇವಳಿಗೆ ತಿಳಿಯದಾದುದರಿಂದ ಲಲಿತಾಂಗಿಗೆ ಅವನಲ್ಲಿ ಎಂದಿನಂತೆ ಭ್ರಾತೃವಾತ್ಸಲ್ಯವಿದ್ದಿತು. ಆದುದರಿಂದಲೇ ಅವನು ಸೈನ್ಯವನ್ನು ಸೇರಲು ಹೊರಟಾಗ ಅವಳು “ಅಣ್ಣಾ, ನಿನ್ನ ಯೋಗಕ್ಷೇಮವನ್ನು ಸರಿಯಾಗಿ ನೋಡಿಕೋ. ನಿನಗೇನಾದರೂ ಆಪತ್ತು ಸಂಭವಿಸಿದರೆ ಈ ಲೋಕದಲ್ಲಿ ನನಗಿನ್ನಾರು ದಿಕ್ಕು?” ಎಂದು ಮೃದುದಾದ ಮಾತುಗಳಿಂದ ಅವನನ್ನು ಸಂತೈಸಿ ಕಳುಹಿದಳು. ಅದರಿಂದ ವಿಷಯಲಂಪಟನ ಮನಸ್ಸಿನಲ್ಲಿ ಧರ್ಮದೇವನು ಪುನಃ ಬಾರದೆ ಇದ್ದರೆ ಇವಳು ತನ್ನನ್ನೇ ಮದುವೆಯಾಗುವಳೆಂಬ ನಂಬುಗೆಯು ಉಂಟಾಗಿ, ಅವನು ನಿಶ್ಚಿಂತನಾಗಿ ಪ್ರಯಾಣಮಾಡಿದನು.

ಈಗ ಲಲಿತಾಂಗಿಗೆ ಜತೆಯಿಲ್ಲದೆ ಯಾವಾಗಲೂ ಕಣ್ಣೀರನ್ನು ಸುರಿಸುತ್ತ ಹುಚ್ಚಿಯಂತೆ ಪಾಳೆಯವನ್ನು ಸುತ್ತುತ್ತಲೂ, ಕೆಲವು ವೇಳೆ ಸ್ಥಂಭೀ ಭೂತಳಾಗಿ ಧರ್ಮದೇವನು ಬರುವನೋ ಎಂಬ ಆಸೆಯಿಂದ ಮಲಯ ಮಾರ್ಗವನ್ನೇ ನೋಡುತ್ತಲೂ ಇರುತ್ತಿದ್ದಳು. ಕೆಲವು ವೇಳೆ ಸಮುದ್ರವನ್ನು ನೋಡಿ ಇದರಲ್ಲಿ ನಾನು ಬಿದ್ದು ಸತ್ತರೆ ನನ್ನ ಕಷ್ಟವೆಲ್ಲವೂ ಪರಿಹಾರವಾಗುವುದೆಂದು ಯೋಚಿಸುತ್ತಲಿದ್ದಳು ; ಆದರೆ ಪ್ರಾಣವನ್ನು ಬಿಡಲು ಭಯವಿಲ್ಲದಿದ್ದರೂ ಹಾಗೆ ಮಾಡುವುದು ಸರಿಯಲ್ಲವೆಂದು ಅವಳು ಸುಮ್ಮನಿದ್ದಳು.

ಕದರ್ಭಕನೂ ಕೂಡ ಸೈನ್ಯದಲ್ಲಿ ಸೇರಬೇಕಾಗಿ ಬಂದಿತು ; ಆದರೆ ಅವನಿಗೆ ಈ ಮಧ್ಯೆ ವಿವಾಹವಾಗಿದ್ದುದರಿಂದ ಅವನನ್ನು ಅನ್ಯ ದೇಶಕ್ಕೆ ಯುದ್ಧಕ್ಕೆ ಕಳುಹಿಸದೆ ಅಮರದೇಶದಲ್ಲಿಯೇ ಇಟ್ಟಿದ್ದರು.

ಧನಕೋಟಿಯು ಹೇಳಿದಂತೆ ಮಗನು ಬಿಡುಗಡೆಯಾಗಿ ಬರುವನೆಂದು ಬಹಳ ಆಸೆಯಿಂದ ಇದ್ದು, ಭುಜಂಗಭೂಷಣನು ಚಕ್ರವರ್ತಿಯು ಸೋತು ಜಯಸಿಂಹನು ರಾಜ್ಯಕ್ಕೆ ಬಂದನೆಂಬ ಸುದ್ದಿಯನ್ನು ಕೇಳಿ ಹತಾಶನಾಗಿ,

ಕೆಲವುಕಾಲ ಜಡದಲ್ಲಿದ್ದು ಕೊನೆಗೆ ಲಲಿತಾಂಗಿಯ ತೊಡೆಯ ಮೇಲೆ ತಲೆಯನ್ನಿಟ್ಟುಕೊಂಡು ಪ್ರಾಣವನ್ನು ಬಿಟ್ಟನು. ಅವನು ರುಗ್ ಶಯ್ಯಾಗತನಾದನೆಂದು ಕೇಳಿದ ದಿನದಿಂದ ಲಲಿತಾಂಗಿಯು ಅವನಿಗೆ ಉಪಚಾರ ಮಾಡುತ್ತ ಅವನು ಸಾಯುವವರೆಗೂ ಅವನ ಮನೆಯಲ್ಲಿಯೇ ಇದ್ದಳು. ಧನಕೋಟಿಯು ಭುಜಂಗಭೂಷಣನು ಜೀವಿಸಿರುವಲ್ಲಿ ಅವನಿಗೆ ವೆಚ್ಚಕ್ಕೆ ಬೇಕಾದುದನ್ನು ಕೊಟ್ಟು ಅವನು ಸತ್ತಮೇಲೆ ಅವನ ಉತ್ತರಕ್ರಿಯೆಗಳನ್ನು ಮಾಡಿಸಿ ಅವನಿಗಿದ್ದ ಅಲ್ಪಸ್ವಲ್ಪ ಸಾಲವನ್ನೂ ತೀರಿಸಿದನು.

ಹದಿಮೂರನೆಯ ಅಧ್ಯಾಯ

ಇಬ್ಬರು ಬಂದಿವಾನರು

ಜಯಸಿಂಹನು ಪುನಃ ತನ್ನ ರಾಜ್ಯಕ್ಕೆ ಬಂದು ಸೇರಿದ ಅನಂತರ ಕಾರಾಗೃಹಗಳ ಮೇಲುವಿಚಾರಕ ಭಾಸ್ಕರನೆಂಬುವನು ಜಾಲದುರ್ಗದ ಕಾರಾಗೃಹವನ್ನು ನೋಡಲು ಹೊರಟನು. ಇವನು ಬರುವನೆಂಬ ಸುದ್ದಿಯು ತಿಳಿದು ಆ ಕಾರಾಗೃಹದ ಅಧಿಪತಿಯು ನಡೆಸುತ್ತಲಿದ್ದ ಕೆಲಸಗಳ ಗಲಭೆಯು ಪಾತಾಳದಲ್ಲಿದ್ದ ಧರ್ಮದೇವನ ನೆಲಮಾಳಿಗೆಗೂ ಕೇಳಿಸಿದ್ದುದರಿಂದ, ಮನುಷ್ಯಲೋಕದಲ್ಲಿ ಯಾವುದೋ ಒಂದು ಅಸಾಧಾರಣ ಕಾರ್ಯವು ನಡೆಯುತ್ತಲಿರುವುದೆಂದು ಅವನಿಗೆ ಬೋಧನೆಯಾಯಿತು.

ಕೆಲವು ದಿನಸಗಳಾದಮೇಲೆ ಭಾಸ್ಕರನು ಜಾಲದುರ್ಗಕ್ಕೆ ಬಂದನು. ಅವನೂ ಅಲ್ಲಿನ ಅಧಿಕಾರಿಯೂ ಅಲ್ಲಿಯ ಪ್ರತಿಯೊಂದು ಕೊಟ್ಟಡಿಯನ್ನೂ ಪ್ರವೇಶಿಸಿ ಅಲ್ಲಿಯ ನಿವಾಸಿಯನ್ನು “ನಿನಗೆ ಒಳ್ಳೆಯ ಆಹಾರ ದೊರಕುವುದೋ? ನೀನು ಹೇಳಿಕೊಳ್ಳತಕ್ಕದ್ದು ಏನಾದರೂ ಉಂಟೋ” ಎಂದು ಕೇಳುತ್ತ ಬಂದನು. ಸಾಧಾರಣವಾಗಿ ಎಲ್ಲರೂ “ಆಹಾರ ಸರಿಯಾಗಿಲ್ಲ; ಬಿಡುಗಡೆ ಮಾಡಿಸಬೇಕು” ಎಂದು ಉತ್ತರ ಕೊಟ್ಟರು. ಭಾಸ್ಕರನು ಅಧಿಕಾರಿಯನ್ನು ನೋಡಿ “ವರ್ಷ ವರ್ಷ ಬಂದಿವಾನರನ್ನು ನೋಡಿ ಅವರನ್ನು ವಿಚಾರಿಸಬೇಕೆಂದು ಸರ್ಕಾರದವರು ಯಾವ ಅಭಿಪ್ರಾಯದಿಂದ ಕಟ್ಟಳೆ ಮಾಡುತ್ತಿರುವರೋ ತಿಳಿಯದು. ಒಬ್ಬನನ್ನು ವಿಚಾರಿಸಿದರೆ ಎಲ್ಲರನ್ನೂ

ವಿಚಾರಿಸಿದಂತೆಯೇ ಆಗುವುದು. ಮೇಲೂ, ಬಂದಿವಾನರು ಕೇಳಿಕೊಳ್ಳುವಂತೆ ಸರ್ಕಾರದವರು ಬೇರೆ ನಡೆಸಿಕೊಡುವುದಿಲ್ಲ. ಇನ್ನಾರನ್ನಾದರೂ ನೋಡತಕ್ಕದ್ದು ಉಂಟೋ” ಎಂದು ಕೇಳಿದನು.

“ಕೆಳಗಣ ಎರಡು ನೆಲಮಾಳಿಗೆಗಳಲ್ಲಿ ಭಯಂಕರವಾದ ಹಟವಾದಿಯೊಬ್ಬನು; ಹುಚ್ಚು ಸನ್ಯಾಸಿಯೊಬ್ಬನು ಇರುವರು, ಬೇಕಾದರೆ ಅವರಿಬ್ಬರನ್ನೂ ಪರಾಂಬರಿಸಬಹುದು.”

“ಅವರನ್ನೂ ನೋಡಿದಂತೆ ಮಾಡಿ ನಮ್ಮ ಕೆಲಸವನ್ನು ಮುಗಿಸೋಣ.”

“ಆಗಬಹುದು. ಹಾಗಾದರೆ ಇಬ್ಬರು ಸೈನಿಕರನ್ನು ಮೊದಲು ಕರೆಸುವೆನು.”

“ಏತಕ್ಕೆ?”

“ಕೆಲವು ವೇಳೆ ಬಂದಿವಾನರು ತಮಗೆ ಉಂಟಾಗುವ ಕಷ್ಟದಿಂದ ಬೇಸರವನ್ನು ಹೊಂದಿ ಜಾಗ್ರತೆಯಾಗಿ ಸಾಯಲಾಶಿಸಿ ತಮ್ಮ ಬಳಿಗೆ ಬಂದವರನ್ನು ಕೊಲ್ಲುವರು.”

“ಅವಶ್ಯಕವಿದ್ದರೆ ಸೈನಿಕರು ಬರಲಿ.”

ಇಬ್ಬರು ಸೈನಿಕರಿಗೆ ಹೇಳಿ ಕಳುಹಿಸಿ ಅವರು ಬಂದ ಅನಂತರ ಅವರನ್ನು ಮುಂದಿಟ್ಟುಕೊಂಡು ಭಾಸ್ಕರನೂ ಅಧಿಕಾರಿಯೂ ಕತ್ತಲೆ, ಶೀತ, ನಾತಗಳಿಂದ ತುಂಬಿದ ನೆಲಮಾಳಿಗೆ ಮೆಟ್ಟಿಲುಗಳನ್ನು ಇಳಿದಾಗ “ಇದರಲ್ಲಿ ಯಾರಿರುವರು?” ಎಂದು ವಿಚಾರಕನು ಕೇಳಿದನು.

“ಹಟವಾದಿಯಾಗಿಯೂ ಭಯಂಕರವಾಗಿಯೂ ಇರುವ ರಾಜದ್ರೋಹಿಯೊಬ್ಬ ಇರುವನು.”

“ಅವನೊಬ್ಬನೇ ಇರುವನೋ?”

“ಹೂಂ.”

“ಎಷ್ಟು ದಿವಸಗಳಿಂದ ಇರುವನು?”

“ಒಂದು ವರ್ಷದಿಂದ”

“ಅವನು ಇಲ್ಲಿಗೆ ಬಂದಂದಿನಿಂದ ಇದರಲ್ಲಿಯೇ ಇರುತ್ತಲಿದ್ದಾನೆಯೋ?”

“ಇಲ್ಲ; ಮೊದಲು ಇಲ್ಲಿರಲಿಲ್ಲ. ಒಂದು ದಿನ ತನಗೆ ಆಹಾರವನ್ನು ಕೊಡುತ್ತಲಿದ್ದ ಆಳನ್ನು ಅವನು ಕೊಲ್ಲಲು ಯತ್ನಪಟ್ಟನು. ಅಂದಿನಿಂದ

ಅವನನ್ನು ಇಲ್ಲಿಗೆ ಸೇರಿಸಿದೆವು.”

“ಹಾಗಾದರೆ ಅವನು ಹುಚ್ಚನಾಗಿರಬೇಕು.”

“ಅವನು ಹುಚ್ಚನಲ್ಲ; ಪಿಶಾಚಿ.”

“ಹಾಗಾದರೆ ಮೇಲಕ್ಕೆ ಬರೆಯಲೋ?”

“ಅನವಶ್ಯಕ. ಈಗಲೇ ಅವನಿಗೆ ಪೂರಾ ಹುಚ್ಚು ಹಿಡಿದಿರಬೇಕು. ಹಾಗೆ ಇಲ್ಲದಿದ್ದರೆ ಇನ್ನೊಂದು ವರ್ಷದಲ್ಲಿ ಹಿಡಿಯುವುದು.”

“ಹುಚ್ಚು ಹಿಡಿದರೆ ಬಂದಿಗೆ ಅನುಕೂಲವೇ ಸರಿ; ಅವನಿಗೆ ಕಷ್ಟವು ನುಭವವು ಗೊತ್ತಾಗುವುದಿಲ್ಲ.”

“ತಾವು ಹೇಳಿದುದು ಬಹಳ ಅನುಭವಸಿದ್ಧವಾದ ಮಾತು. ಈಬಿಲದ ಪಕ್ಕದಲ್ಲಿ ಇನ್ನೊಂದು ಬಿಲವಿರುವುದು, ಅದರಲ್ಲಿ ಒಬ್ಬ ಸನ್ಯಾಸಿಯು ಇರುವನು. ಅವನು ಇಂದ್ರವ್ರಸ್ಥದೇಶದಲ್ಲಿ ರಾಜ್ಯವರಿವರ್ತನೆಗೆ ಪ್ರಯತ್ನಮಾಡಿದುದರಿಂದ ಅಲ್ಲಿಯ ದೊರೆಯು ಅವನನ್ನು ಹಿಡಿದು ಕೆಲವುಕಾಲ ಅಲ್ಲಿಯೇ ಸೆರೆಯಲ್ಲಿಟ್ಟಿದ್ದು, ಅನಂತರ ಆ ದೇಶದಲ್ಲಿ ಅವನಿದ್ದರೆ ಅವನ ಪಿತೂರಿಯು ತಪ್ಪದೆಂದು ಯೋಚಿಸಿ, ನಮ್ಮ ರಾಜರ ಒಪ್ಪಿಗೆಯನ್ನು ಪಡೆದು ಈ ಸೆರೆಮನೆಯಲ್ಲಿಟ್ಟಿರುವನು. ಅವನು ಇಲ್ಲಿಗೆ ಬಂದ ಒಂದೆರಡು ವರ್ಷಗಳ ವರೆಗೆ ಸರ್ರದಾ ಅಳುತ್ತ ಕೃಶನಾಗಿದ್ದು ಈಗ ಯಾವಾಗಲೂ ನಗುತ್ತಲಿದ್ದಾನೆ; ಅವನ ಶರೀರವೂ ಪುಷ್ಟಿಯಾಗುತ್ತಲಿದೆ. ಈ ಪಿಶಾಚಿಗಿಂತ ಅವನನ್ನು ನೋಡುವುದು ಒಂದು ವಿನೋದ.”

ವಿಚಾರಕ ಭಾಸ್ಕರನು ಇಲ್ಲಿಗೆ ಬಂದುದು ಇದೇ ಮೊದಲು ಸಾರಿಯಾದುದರಿಂದ ತನ್ನ ಅಧಿಕಾರವನ್ನು ತೋರಿಸಲು ಅಸಕ್ತನಾಗಿ, ಬಂಧನಾಲಯದ ಅಧಿಕಾರವನ್ನು ನೋಡಿ, “ನಾನು ಮಾಡುವ ಕೆಲಸವು ನನ್ನ ಮನಸ್ಸಿಗೆ ಒಪ್ಪಿಗೆಯಾಗಬೇಕು, ಅದುದರಿಂದ ಇವನನ್ನು ನೋಡಿದ ಬಳಿಕ ಅವನನ್ನು ನೋಡುವೆನು” ಎಂದನು.

ಧರ್ಮದೇವನಿದ್ದ ಬಿಲದ ಬಾಗಿಲನ್ನು ತೆಗೆಸಿ ಸೈನಿಕರು ಮುಂದಾಗಿ ಈ ಇಬ್ಬರು ಅಧಿಕಾರಿಗಳೂ ಒಳಗೆ ಪ್ರವೇಶಿಸಿದರು. ಆಗ ಮೂಲೆಯಲ್ಲಿ ಅಡಗಿ ಕೊಂಡಿದ್ದು ಬೆಳಕನ್ನು ನಿರೀಕ್ಷಿಸುತ್ತಲಿದ್ದ ಧರ್ಮದೇವನು ಇವರ ಜತೆಯಲ್ಲಿ ಬಂದಿದ್ದ ದೀವಟಿಗೆಯ ಬೆಳಕನ್ನು ನೋಡಿ ತಟ್ಟನೆದ್ದು, ತನ್ನ ಕೂಪಕ್ಕೆ

ಬಂದವನು ಯಾರೋ ಒಬ್ಬ ದೊಡ್ಡ ಅಧಿಕಾರಿಯಾಗಿರಬೇಕೆಂದು ಯೋಚಿಸಿ, ಎರಡು ಕೈಗಳನ್ನೂ ಜೋಡಿಸಿಕೊಂಡು ಒಂದೇ ನೆಗೆತದಲ್ಲಿ ಬಂದು ಅವನ ಮುಂದೆ ನಿಂತನು. ಅಷ್ಟರಲ್ಲಿಯೇ ಸೈನಿಕರು ಭಾಸ್ಕರನಿಗೆ ಯಾವುದಾದರೂ ಅಪಾಯ ಸಂಭವಿಸಿತು ಎಂದು, ಧರ್ಮದೇವನು ಇನ್ನು ಮುಂದೆ ಬಾರದಂದೆ ತಮ್ಮ ಕತ್ತಿಯನ್ನು ಚಾಚಲು ಅದನ್ನು ನೋಡಿ ಧರ್ಮದೇವನು ಹೆದರಿ ಸ್ವಲ್ಪ ಹಿಂಜರಿದು, ನಮ್ರತೆಯಿಂದ ಮೇಲುವಿಚಾರಕನನ್ನು ಕುರಿತು ಕೆಲವು ಮಾತುಗಳನ್ನಾಡಿದನು. ಅವುಗಳನ್ನು ಕೇಳಿದುದರಿಂದ ವಿಚಾರಕನಲ್ಲಿ ಅಂತರ್ಗತವಾಗಿದ್ದ ಕರುಣೆಯು ಹೊರಪಟ್ಟಂತೆ ಧರ್ಮದೇವನಿಗೆ ತೋರಿತು.

ಆಗ ವಿಚಾರಕನು ಅಧಿಕಾರಿಯನ್ನು ನೋಡಿ, “ಕತ್ತಿಗಳನ್ನು ಕಂಡು ಹೆದರುವುದರಿಂದ ಈಚೆಗೆ ಇವನಿಗೆ ಹುಚ್ಚು ಬಿಟ್ಟಿರುವಂತೆ ತೋರುತ್ತದೆ. ಹೀಗೆಯೇ ಇದ್ದರೆ ಇವನಿಗೆ ಮುಂದೆ ಭಕ್ತಿಯು ಉಂಟಾಗುವುದು” ಎಂದು ಹೇಳಿ, ಧರ್ಮದೇವನನ್ನು ನೋಡಿ “ನಿನಗೇನು ಬೇಕೆಂದು ಹೇಳಿದೆ?” ಎಂದು ಕೇಳಿದನು.

“ಮಹಾಸ್ವಾಮಿ! ನನ್ನ ತಪ್ಪು ಇಂತಹುದೆಂದು ಹೇಳದೆ ವಿಚಾರಣೆಯನ್ನೂ ಮಾಡದೆ ನನ್ನನ್ನು ಇಲ್ಲಿಟ್ಟಿರುವರು. ಈಗ ನಾನು ತಮ್ಮನ್ನು ಬೇಡಿಕೊಳ್ಳುವುದೇನೆಂದರೆ—ನನ್ನನ್ನು ವಿಚಾರಣೆಮಾಡಿ ನನ್ನ ಮೇಲೆ ತಪ್ಪು ಅಪಾದನೆಯಾದರೆ ನನ್ನನ್ನು ಗುಂಡಿನಿಂದ ಸುಡಿಸಬಹುದು. ನಾನು ತಪ್ಪಿ ತಸ್ಥನಲ್ಲವೆಂದು ತಿಳಿಯಬಂದರೆ ನನ್ನ ಬಿಡುಗಡೆಗೆ ಅಪ್ಪಣೆಯಾಗಬೇಕು.”

“ನಿನಗೆ ಕೊಡುತ್ತಿರುವ ಆಹಾರವು ಸರಿಯಾಗಿದೆಯೋ?”

“ಇರಬಹುದು; ಆದರೆ ಅದು ನನಗೆ ಮುಖ್ಯವಾದುದಲ್ಲ. ನಿರಪರಾಧಿಯಾಗಿರುವವನನ್ನು ಈ ಬಿಲದಲ್ಲಿ ಹಾಕಿ ಕೊಲ್ಲುವುದು ಯಾವ ನ್ಯಾಯ?”

ಅಧಿಕಾರಿಯು ಧರ್ಮದೇವನನ್ನು ನೋಡಿ “ಈದಿನ ನೀನು ನಮ್ರತೆಯನ್ನು ತೋರಿಸುತ್ತಿದ್ದೀಯೆ. ಆಳನ್ನು ಕೊಲ್ಲಲು ಯತ್ನ ಪಟ್ಟ ದಿನ ನೀನು ಹೀಗಿರಲಿಲ್ಲ” ಎಂದನು.

“ಸ್ವಾಮಿ! ಅದು ನಿಶ್ಚಯ. ಆದಿನ ನನಗೆ ಹುಚ್ಚು ಹಿಡಿದಂತೆ ಇದ್ದಿತು. ನಾನು ಮಾಡಿದುದು ಅನ್ಯಾಯ; ನನ್ನನ್ನು ಮನ್ನಿಸಬೇಕು.”

“ಈಗ ನಿನಗೆ ಹುಚ್ಚಿಲ್ಲವೋ?” ಎಂದು ವಿಚಾರಕನು ಕೇಳಲು “ಸ್ವಾಮಿ!

ಕಾರಾಗೃಹದ ದೀರ್ಘವಾಸವು ಕೋಪ, ತಾಪ, ಹುಚ್ಚು ಎಲ್ಲವನ್ನೂ ಬಿಡಿಸುವುದು” ಎಂದನು. “ದೀರ್ಘವಾಸವೇ? ನೀನು ಇಲ್ಲಿಗೆ ಬಂದು ಎಷ್ಟು ದಿವಸಗಳಾದವು?”

“ನನಗೆ ಗೊತ್ತಿಲ್ಲ” — “ನಿನ್ನನ್ನು ಯಾವಾಗ ಸೆರೆ ಹಿಡಿದರು”

“ಪರೀಧಾವಿ ಸಂವತ್ಸರದ ಚೈತ್ರ ಶುಕ್ಲ ದಶಮಿಯ ದಿನ.”

“ಇದು ಪ್ರಮಾದೀಚ ಸಂವತ್ಸರದ ಶುದ್ಧ ಚತುರ್ಥಿ; ಆದುದರಿಂದ ನೀನಿಲ್ಲಿಗೆ ಬಂದು ಹದಿನೇಳು ತಿಂಗಳುಗಳಾದವು. ಇದೇನು ಆತಂಹ ದೀರ್ಘಕಾಲ?”

“ಸ್ವಾಮೀ! ಕಾರಾಗೃಹದ ವಾಸವು ತಮಗೆ ಅನುಭವನಿಲ್ಲವೆಂದು ತೋರುತ್ತದೆ; ಆದುದರಿಂದ ಹೀಗೆ ಹೇಳುತ್ತೀರಿ. ದೈವಕೃಪೆಯಿಂದ ಕೈಸೇರಿದ ನೌಕಾಧಿಪತ್ಯವನ್ನು ಹೊಂದಿ, ನಾನು ಪ್ರೀತಿಸುತ್ತಲಿದ್ದ ಸುಂದರಿಯನ್ನು ವರಿಸಿ ಅವಳೊಡನೆ ಸುಖವಾಗಿದ್ದು, ಅಶಕ್ತನಾಗಿಯೂ ಅಸಹಾಯನಾಗಿಯೂ ಇರುವ ತಂದೆಯನ್ನು ಉಪಚರಿಸುವ ಯೋಗ್ಯತೆಯುಂಟಾದ ಕಾಲಕ್ಕೆ ಸರಿಯಾಗಿ ‘ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು’ ಎಂಬಂತೆ ನನ್ನ ಆಶಾಭಂಗವನ್ನು ಮಾಡಿ ನನ್ನನ್ನು ಇಲ್ಲಿ ತಂದು ಹಾಕಿದರೆ ನನಗೆ ಪ್ರತಿಯೊಂದು ನಿಮಿಷವೂ ಒಂದೊಂದು ಯುಗದಂತೆ ಕಾಣುವುದಿಲ್ಲವೇ? ತಾವೇ ಯೋಚಿಸಿ.”

ಈ ಮಾತನ್ನು ಕೇಳುತ್ತಲೇ ಮೇಲುಚಾರಕನಿಗೆ ಕನಿಕರ ಹುಟ್ಟಿ ಬಂದಿ ಶಾಲೆಯ ಅಧಿಕಾರಿಯನ್ನು ನೋಡಿ “ಇವನ ವಿಷಯವಾದ ಪತ್ರಗಳನ್ನು ನಾನು ನೋಡಬೇಕು ಸ್ವಲ್ಪ ತೋರಿಸಿ” ಎಂದನು.

“ಆಗಬಹುದು, ಇವನ ತಪ್ಪು ಬಲವತ್ತರವಾದುದೆಂದು ಅವುಗಳಲ್ಲಿ ಬರೆದಿದೆ.”

ಇವರು ಇಲ್ಲಿಂದ ಮುಂದೆ ಹೊರಡುವುದನ್ನು ಕಂಡು, ಧರ್ಮದೇವನು ವಿಚಾರಕನನ್ನು ಕುರಿತು “ಸ್ವಾಮೀ! ನನ್ನನ್ನು ವಿಚಾರಣೆಮಾಡದೆ ನನಗೆ ಬಿಡುಗಡೆಯಾಗಬೇಕೆಂದು ಕೇಳುವುದಿಲ್ಲ. ತಾವು ಕೂಲಂಕುಷವಾಗಿ ನನ್ನ ಅಹವಾಲನ್ನು ವಿಚಾರಣೆ ಮಾಡಿದರೆ ಸಾಕು” ಎಂದನು.

“ಒಳ್ಳೆಯದು ನೋಡೋಣ.”

“ಸ್ವಾಮೀ! ತಾವು ಹೀಗೆ ಅಪ್ಪಣೆ ಕೊಡಿಸುವುದರಿಂದ ತಮಗೆ ನನ್ನಲ್ಲಿ

ಕುತುಕವುಂಟಾಗದಂತೆ ತೋರುತ್ತಿದೆ. ನನ್ನ ಕೋರಿಕೆಯನ್ನು ತಾವು ನಡೆಸಿ ಕೊಡಬೇಕು.”

“ನಾನು ಈಗ ಯಾವುದನ್ನು ಹೇಳಲಾರೆ. ನಿನ್ನ ವಿಷಯವಾದ ಪತ್ರಗಳನ್ನು ನೋಡಿ ಸಾಧ್ಯವಾದರೆ ನಿನಗೆ ಸಹಾಯ ಮಾಡುವೆನು. ನಿನ್ನನ್ನು ಸೆರೆಯಲ್ಲಿಡಿಸಿದವರಾರು?”

“ವಲ್ಲಭದೇವನು. ಆತನನ್ನು ಕಂಡು ತಾವು ಮಾತನಾಡಿದರೆ ನನ್ನ ಸಂಗತಿಯೆಲ್ಲಾ ತಮಗೆ ಗೊತ್ತಾಗುವುದು.”

“ಆತನು ಈಗ ಮಲಯಪಟ್ಟಣದಲ್ಲಿಲ್ಲ”

“ನನಗೆ ರಕ್ಷಕನಾಗಿದ್ದವನು ಅಲ್ಲಿಲ್ಲದುದರಿಂದಲೇ ನನಗೆ ಈ ಗತಿಯಾಗಿದೆ.”

“ನಿನ್ನ ಮೇಲೆ ವಲ್ಲಭದೇವನಿಗೇನಾದರೂ ದ್ವೇಷವಿದ್ದಿತೋ?”

“ಇಲ್ಲ, ಇಲ್ಲ; ಆತನು ನನ್ನನ್ನು ವಿಶೇಷ ಕರುಣೆಯಿಂದ ಕಾಣುತ್ತಿದ್ದನು.”

“ಹಾಗಾದರೆ ಆತನು ನಿನ್ನ ವಿಷಯದಲ್ಲಿ ಬರೆದಿರುವುದೆಲ್ಲಾ ಸರಿಯಷ್ಟೇ?”

“ಎಲ್ಲವೂ ಸರಿ, ಮಹಾಸ್ವಾಮಿ.”

“ಒಳ್ಳೆಯದು, ಹಾಗಾದರೆ ನಾನು ಅದನ್ನೆಲ್ಲಾ ನೋಡುತ್ತೇನೆ. ಅದು ವರೆಗೆ ಆತುರಪಡದೆ ಸುಮ್ಮನಿರು.”

“ಅಪ್ಪಣೆ.” ಎಂದು ಧರ್ಮದೇವನು ಭಾಸ್ಕರನಿಗೆ ನಮಸ್ಕಾರ ಮಾಡಿದನು ಕೂಡಲೆ ಬಿಲದಬಾಗಿಲು ಮುಚ್ಚಲ್ಪಟ್ಟಿತು. ಇಷ್ಟು ದಿವಸಗಳು ಬಾಗಿಲು ಮುಚ್ಚಿದಾಗಲೆಲ್ಲ ಧರ್ಮದೇವನು ಒಬ್ಬನೇ ಇರುತ್ತಿದ್ದನು ; ಈ ದಿನ “ಆಸೆ” ಎಂಬುದು ಅವನಿಗೆ ಜತೆಯಾಗಿ ಬಂದು ಸೇರಿತು.

ಬಳಿಕ ಅಧಿಕಾರಿಗಳು ಸನ್ಯಾಸಿಯ ಬಿಲದ ಕಡೆಗೆ ಹೊರಟರು. ದಾರಿಯಲ್ಲಿ ಕಾರಾಗೃಹದ ಅಧಿಕಾರಿಯು ವಿಚಾರಕನನ್ನು ನೋಡಿ “ಇದರಲ್ಲಿರುವ ಸನ್ಯಾಸಿಯ ಹುಚ್ಚು ಬಹು ವಿನೋದಕರವಾದುದು” ಎಂದನು. “ಆದೇನು?”

“ತನಗೆ ಆಪಾರವಾದ ಧನವಿರುವುದೆಂದೂ ತನಗೆ ಬಿಡುಗಡೆ ಮಾಡಿ ಕೊಟ್ಟರೆ ಒಂದು ಕೋಟಿ ವರಹಗಳನ್ನು ಕೊಡುವೆನೆಂದೂ ಮೊದಲನೆಯ ವರ್ಷ ಹೇಳಿದನು ; ಆ ಮೇಲೆ ವರ್ಷಗಳು ಹೆಚ್ಚಿದಹಾಗೆಲ್ಲಾ ಒಂದೊಂದು ಹೆಚ್ಚು

ವರ್ಷಕ್ಕೂ ಒಂದೊಂದುಕೋಟಿ ವರಹಗಳನ್ನು ಹೆಚ್ಚಾಗಿ ಕೊಡುವೆನೆಂದು ಹೇಳುತ್ತಾ ಇದ್ದಾನೆ. ಇದು ಐದನೆಯ ವರ್ಷವಾದುದರಿಂದ ಐದುಕೋಟಿ ವರಹಗಳನ್ನು ಕೊಡುತ್ತೇನೆಂದು ಹೇಳುತ್ತಾನೆ.”

“ಅವನ ಹೆಸರೇನು?”

“ಯೋಗಾನಂದ.”

“ಹುಚ್ಚರು ಯಾವಾಗಲೂ ಆನಂದರೇ, ಆದುದರಿಂದ ಆನಂದನೆಂಬುದು ಅವನಿಗೆ ತಕ್ಕ ಹೆಸರು. ಅವನಿಗೆ ಯೋಗವಾವುದು?”

“ಇಲ್ಲಿ ನರಳುತ್ತಿರುವುದೇ.”

ಈ ರೀತಿಯಾಗಿ ಇವರು ಸರಸವಾಡುತ್ತ ನಗುತ್ತಿದ್ದ ವೇಳೆಗೆ ಸರಿಯಾಗಿ ಸನ್ಯಾಸಿಯಿದ್ದ ಬಿಲದ ಬಾಗಿಲು ತೆಗೆದರು. ಒಳಗೆ ಹೋಗಿ ನೋಡಲು ಯೋಗಾನಂದನು ಬಿಲದ ನಡುವೆ ಕುಳಿತು ಗೋಡೆಯ ಗಾರೆ ಚೂರಿನಿಂದ ನೆಲದ ಮೇಲೆ ಲೆಪ್ಪಿಗಳನ್ನು ಬರೆಯುತ್ತ ಕುಳಿತಿದ್ದನು. ಬಾಗಿಲನ್ನು ತೆರೆದುದೂ ಜನರು ಒಳಗೆ ಬಂದುದು ಯಾವುದೂ ಅವನಿಗೆ ಗೊತ್ತಾಗಲಿಲ್ಲ. ದೀವಟಗೆಯ ಬೆಳಕನ್ನು ಕಂಡು ತಲೆಯೆತ್ತಿ ನೋಡಿ, ತನ್ನ ಮೈಮೇಲಿದ್ದ ಹರಕಲು ಬಟ್ಟೆಯನ್ನು ಸರಿಮಾಡಿಕೊಂಡು ಮೇಲು ವಿಚಾರಕನ ಮುಖವನ್ನು ನೋಡುತ್ತ ಕುಳಿತಿದ್ದ ಹಾಗೆ ಇದ್ದನು.

“ನೀನು ಏನುಮಾಡುತ್ತಲಿದ್ದೀಯೆ?” ಎಂದು ವಿಚಾರಕನು ಕೇಳಲು, ಆನಂದನು

“ಜ್ಯೋತಿಶ್ಯಾಸ್ತ್ರದಲ್ಲಿ ಅನೇಕ ಸಂಗತಿಗಳು ಗೂಢವಾಗಿರುವುವು ; ಅವುಗಳನ್ನು ಪ್ರಕಟಿಸುವುದಕ್ಕಾಗಿ ಒಂದು ಶಾಸ್ತ್ರವನ್ನು ಬರೆಯುತ್ತಲಿದ್ದೇನೆ.”

“ನಿನಗೇನು ಬೇಕು?”

“ನನಗೇನೂ ಬೇಡ.”

“ನಿನಗೇನು ಬೇಕೆಂಬುದನ್ನು ತಿಳಿದುಕೊಂಡು ಬರುವುದಕ್ಕಾಗಿ ಸರ್ಕಾರದವರು ನನ್ನನ್ನು ಇಲ್ಲಿಗೆ ಕಳುಹಿಸಿರುವರು.”

“ಹಾಗಿದ್ದ ಪಕ್ಷದಲ್ಲಿ ತಮ್ಮಲ್ಲಿ ಗುಟ್ಟಾಗಿ ಹೇಳಬೇಕಾದುದು ಒಂದು ಮಾತಿದೆ.”

ಆಗ ಕಾರಾಗೃಹಾಧಿಪತಿಯು ಭಾಸ್ಕರನನ್ನು ನೋಡಿ “ಸ್ವಾಮೀ! ತಮಗೆ ಮೊದಲೇ ನಾನು ಹೇಳಿರಲಿಲ್ಲವೇ” ಎಂದನು.

ಯೋಗಾನಂದನು ವಿಚಾರಕನನ್ನು ನೋಡಿ “ಸ್ವಾಮೀ! ನಾನು ಇಂದ್ರ ಪ್ರಸ್ಥದ ರಾಜ್ಯದಲ್ಲಿ ಹುಟ್ಟಿ ಪ್ರಸಿದ್ಧರಾದ ಬ್ರಹ್ಮಾನಂದರಲ್ಲಿ ಇವತ್ತು ಸಂವತ್ಸರಗಳು ಶಿಷ್ಯವೃತ್ತಿಮಾಡಿ ಅವರಿಂದ ಉಪದೇಶಹೊಂದಿ ಯಾತ್ರಾರ್ಥವಾಗಿ ಹೊರಟಾಗ ನನ್ನನ್ನು ಹಿಡಿದು ಇಲ್ಲಿ ಹಾಕಿದಾರೆ. ಏತಕ್ಕೋ ಗೊತ್ತಾಗಲಿಲ್ಲ” ಎಂದನು.

“ನಿನ್ನ ಆಹಾರವು ಸರಿಯಾಗಿದೆಯೋ?”

“ಈ ಅನಾರೋಗ್ಯವಾದ ಅಂಧಕೂವಕ್ಕೆ ತಕ್ಕಂತೆಯೇ ಇದೆ.”

“ನೀನು ಹೇಳಿಕೊಳ್ಳುವುದು ಯಾವುದಾದರೂ ಉಂಟೋ?”

“ರಹಸ್ಯವಾದ ಒಂದು ಮಾತುಂಟು.”

“ಅದನ್ನು ನಾನು ಬಲ್ಲೆ; ಅದು ಆಸಾಧ್ಯ.”

“ಸ್ವಾಮೀ! ಗುಟ್ಟು ಏತಕ್ಕೆ? ನನ್ನಲ್ಲಿ ವಿಶೇಷ ಧನವಿರುವುದು. ನನ್ನನ್ನು ಬಿಡುಗಡೆ ಮಾಡಿದರೆ ಸರ್ಕಾರಕ್ಕೆ ಐದುಕೋಟಿ ವರಹಗಳನ್ನು ಕೊಡುವೆನು.”

“ಅಷ್ಟು ಧನವು ನಿನಗೆಲ್ಲಿರುವುದು?”

“ಅದು ಇಲ್ಲಿಗೆ ಸುಮಾರು ಇನ್ನೂರು ಮೈಲಿಗಳ ದೂರದಲ್ಲಿ ಒಂದು ಕಡೆ ಇರುವುದು. ತಾವು ಅಲ್ಲಿಗೆ ನನ್ನನ್ನು ಜತೆಯಲ್ಲಿ ಕರೆದುಕೊಂಡು ಹೋದರೆ ಅದರಲ್ಲಿ ಐದುಕೋಟಿ ವರಹಗಳನ್ನು ತೆಗೆದುಕೊಡುವೆನು.”

“ಸನ್ಯಾಸಿಗಳು ಬಹಳ ಯುಕ್ತಿವಂತರೆಂದು ಕೇಳಿದ್ದೆನು; ಇಲ್ಲಿಂದ ತಪ್ಪಿಸಿಕೊಂಡು ಹೋಗುವುದಕ್ಕೆ ಇದೊಂದು ಒಳ್ಳೆಯ ಉಪಾಯವನ್ನು ತೆಗೆದೆಯೋ?”

“ನನ್ನ ಮಾತಿನಲ್ಲಿ ತಮಗೆ ಅಷ್ಟು ಅನುಮಾನವಿದ್ದರೆ ಒಂದು ಕೆಲಸ ಮಾಡೋಣವಾಗಲಿ. ನಾನು ಇಲ್ಲಿಯೇ ಇರುವೆನು; ನಾನು ಹೇಳುವ ಕಡೆಗೆ ತಾವು ಹೋಗಿ ಅಲ್ಲಿರುವ ಧನದಲ್ಲಿ ಐದುಕೋಟಿ ವರಹಗಳನ್ನು ತೆಗೆದುಕೊಂಡು ಮಿಕ್ಕಾದುದನ್ನು ನನಗೆ ಕೊಟ್ಟು ನನ್ನನ್ನು ಸ್ವೇಚ್ಛೆಯಾಗಿ ಬಿಡುವುದಾಗಿ ತಾವು ನನಗೆ ಮಾತುಕೊಟ್ಟರೆ ನಾನು ಆ ಸ್ಥಳವನ್ನು ಈಗಲೇ ತಿಳಿಸುವೆನು.”

“ನನ್ನ ಮಾತಿಗೆ ನೀನು ಪ್ರತ್ಯುತ್ತರ ಕೊಡಲೇ ಇಲ್ಲ.”

“ನನ್ನ ಮಾತಿಗೂ ತಾವು ಪ್ರತ್ಯುತ್ತರ ಕೊಡಲಿಲ್ಲ. ನನ್ನ ದ್ರವ್ಯವು ನಿಮಗೆ ವ್ರಾಪ್ತಿಯಿಲ್ಲ; ನಿಮ್ಮಿಂದ ನನ್ನ ವಿಮೋಚನೆಯೂ ಆಗಲಾರದು.”

ಹೀಗೆಂದು ಮಾತುಕತೆಗಳು ನಡೆದ ಮೇಲೆ ಕೂಪದ ಬಾಗಿಲ ಬೀಗವನ್ನು ಹಾಕಿಸಿ ಎಲ್ಲರೂ ಮೇಲಕ್ಕೆ ಹೊರಟರು. ಆಗ ವಿಚಾರಕನು ಅಧಿಕಾರಿಯ ಕಡೆಗೆ ತಿರುಗಿ “ಇವನು ಇಷ್ಟು ಹಣಗಾರನಾಗಿದ್ದರೆ ಅಧಿಕಾರಿಗಳನ್ನೆಲ್ಲಾ ತನ್ನ ವಶಮಾಡಿಕೊಂಡು ಸುಖವಾಗಿಯೂ ಗೌರವವಾಗಿಯೂ ಇರುತ್ತಿದ್ದನು” ಎಂದನು.

“ಅವನು ಹೇಳುವ ದ್ರವ್ಯವು ಕನಸಿನ ಗಂಟು. ಹುಚ್ಚನಾದುದರಿಂದ ಅದು ನಿಜವೆಂದು ನಂಬಿರುವನು.”

ಭಾಸ್ಕರನು ಧರ್ಮದೇವನಿಗೆ ಮಾತುಕೊಟ್ಟಿದ್ದಂತೆ ಅವನ ಸಂಬಂಧವಾದ ಪತ್ರಗಳನ್ನು ತರಿಸಿ ನೋಡಲು ಅವುಗಳಲ್ಲಿ ಈ ರೀತಿ ಇದ್ದಿತು:—

“ಧರ್ಮದೇವ—ಇವನು ಏಲಾವ್ವೀವದ ರಾಕ್ಷಸನ ಆಗಮನಕ್ಕೆ ವಿಶೇಷ ನಾಹಸ ಮಾಡಿದನು. ಇವನನ್ನು ಯಾವಜ್ಜೀವವೂ ಸೆರೆಯಲ್ಲಿಟ್ಟು ಬಲು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು.”

ಇದನ್ನು ನೋಡಿ ವಿಚಾರಕನು “ಯಾವ ಸಹಾಯವನ್ನೂ ಮಾಡಲಾಗುವುದಿಲ್ಲ” ಎಂದು ಅದರ ಕೆಳಗೆ ಬರೆದಿಟ್ಟನು.

ಜಾಲದುರ್ಗಕ್ಕೆ ಬಂದ ಕೆಲವು ದಿವಸಗಳ ಮೇಲೆ ಧರ್ಮದೇವನಿಗೆ ತಿಥಿವಾರಗಳೇ ಗೊತ್ತಾಗುತ್ತಿರಲಿಲ್ಲ. ವಿಚಾರಕನು ಬಂದು ಹೋದ ಮೇಲೆ ವ್ರತಿಯೊಂದು ದಿನದ ತಿಥಿಯನ್ನು ಗೋಡೆಯ ಮೇಲೆ ಗುರುತು ಹಚ್ಚುತ್ತ ಬಂದನು. ದಿವಸಗಳು ಒಂದೊಂದಾಗಿ ಕಳೆಯುತ್ತ ಬಂದುವು; ವಾರಗಳೂ ಕಳೆದುವು, ತಿಂಗಳುಗಳೂ ಆದುವು; ತನ್ನ ವಿಮೋಚನೆಯ ಪ್ರಸ್ತಾವವೇ ಕಾಣಲಿಲ್ಲ. ಆದಕ್ಕೆ ಕಾರಣವೇನೆಂದು ಯೋಚಿಸಿ, ವಿಚಾರಕನು ವಲ್ಲಭದೇವನನ್ನು ಬಹುಶಃ ಇನ್ನೂ ನೋಡಿರಲಾರನು; ಒಂದುವೇಳೆ ನೋಡಿದ್ದರೂ ಇದು ರಾಜನಿಗೆ ತಿಳಿಸಿ ಮಾಡತಕ್ಕ ಕಾರ್ಯವಾದುದರಿಂದ ಸಾವಕಾಶವಾಗಬಹುದೆಂದು ಧರ್ಮದೇವನು ಸುಮ್ಮನಾದನು. ಕೊನೆಗೆ ವರ್ಷವೂ ಕಳೆಯಿತು; ಆದರೂ

ಏನೂ ಆಗದೆ ಆ ವಿಚಾರಕನು ಅಲ್ಲಿಗೆ ಬಂದಿದ್ದುದೂ ಅವನು ಹೇಳಿದ ಮಾತು ಗಳೂ ಅವನಿಗೆ ಕನಸು ಕಂಡಂತಾಗಿ ಹೋಯಿತು.

ಈ ಮಧ್ಯೆ ಜಾಲದುರ್ಗದ ಅಧಿಕಾರಿಗೆ ಬೇರೆ ಕಡೆಗೆ ವರ್ಗವಾದುದರಿಂದ ಅಲ್ಲಿಗೆ ಬಂದ ಹೊಸ ಅಧಿಕಾರಿಗೆ ಬಂದಿವಾನರ ಹೆಸರುಗಳನ್ನು ಜ್ಞಾಪಕದಲ್ಲಿಡುವುದು ಅತಿ ಕಷ್ಟವಾಗಿ ತೋರಿತು. ಅವನು ಪ್ರತಿಯೊಂದು ಕೊಟ್ಟಡಿಗೂ ಒಂದು ಸಂಖ್ಯೆಯನ್ನು ಹಾಕಿಸಿ ಆಯಾಯ ಕೊಟ್ಟಡಿಯಲ್ಲಿರುವನಿಗೆ ಆಯಾಯ ಸಂಖ್ಯೆಯೇ ಸಂಕೇತನಾಮವಾಗಿರಬೇಕೆಂದು ಅವನು ಮಾಡಿದನು. ಅದು ಮೊದಲು ಧರ್ಮದೇವನೆಂಬ ಹೆಸರೂ ಕೂಡ ಅಳಿಸಿಹೋಗಿ ೩೪ ಎಂಬ ಸಂಖ್ಯೆಯೇ ಅವನ ಸಂಕೇತನಾಮವಾಯಿತು. ದೈವವಿಲಾಸವನ್ನು ಏನೆಂದು ಹೇಳೋಣ !

ಧರ್ಮದೇವನು ಕಾರಾಗೃಹದಲ್ಲಿ ಅನುಭವಿಸಬೇಕಾದ ಎಲ್ಲಾ ಯಾತನೆಗಳನ್ನು ಅನುಭವಿಸಿದನು. ನಾನು ನಿರವರಾಧಿ, ನನ್ನನ್ನು ಜಾಗ್ರತೆಯಾಗಿ ಇಲ್ಲಿಂದ ಬಿಟ್ಟುಬಿಡಬೇಕು, ಎಂದು ಮೊದಲು ಮೊದಲು ಅವನಿಗೆ ಸ್ವಲ್ಪ ಕೆಚ್ಚಿದ್ದಿತು; ಆಮೇಲೆ ಅಹಂಕಾರವು ಉಡುಗಿಹೋಗಿ ಮನುಷ್ಯರನ್ನು ನಮ್ರೀಭಾವದಿಂದ ಪ್ರಾರ್ಥಿಸತೊಡಗಿದನು; ಅದರಿಂದಲೂ ಆಶಾಪೂರ್ತಿ ಯಾಗದುದರಿಂದ ಕೊನೆಗೆ “ನಂಕಟ ಬಂದರೆ ವೆಂಕಟರಮಣ” ಎಂಬಂತೆ ಭಗವಂತನಲ್ಲಿ ಮೊರೆಯಿಡಲಾರಂಭಿಸಿದನು.

ಲೋಕದಲ್ಲಿ ದೈವಸಹಾಯವಿಲ್ಲದೆ ಕಾರ್ಯಸಾಧನೆಯಾಗದೆಂಬ ಜ್ಞಾನವು ಪ್ರಾಯಶಃ ಜನಗಳಲ್ಲಿ ಇರುವುದಿಲ್ಲ, ತಮ್ಮ ಬುದ್ಧಿ ಚಾತುರ್ಯದಿಂದ ಯಾವ ಕೆಲಸವನ್ನೂ ಮಾಡಿ ಕೊಳ್ಳಬಲ್ಲೆವೆಂಬ ದುರಭಿಮಾನವು ಇರುವುದು. ಕೆಲಸವು ಕೈಗೂಡಿದರೆ ಆಹಾ! ನಾನೆಷ್ಟು ಬುದ್ಧಿವಂತನೆಂದು ತಮ್ಮನ್ನು ತಾವೇ ಕೊಂಡಾಡಿ ಕೊಂಡು ಇತರರಲ್ಲಿ ಬಡಾಯಿಯನ್ನು ಕೊಚ್ಚಿಕೊಳ್ಳುವರು. ಕೆಲಸವಾಗದಿದ್ದರೆ ಅವರಿವರ ಮೇಲೆ ತಪ್ಪುಹಾಕಿ ಬಯ್ಯುವರು. ತಮ್ಮ ಬುದ್ಧಿಯಿಂದಲೇ ಕಾರ್ಯವು ಕೈಗೂಡದೆಂದು ತಿಳಿದ ಬಳಿಕ ಇಂಥವರನ್ನು ಆಶ್ರಯಿಸಿದರೆ ತಮ್ಮ ಕೆಲಸವಾದೀತೆಂದು ನಂಬಿ ಅಂಥವರನ್ನೂ ಆಶ್ರಯಿಸಿ ಅವರ ಬಳಿ ನಿಹೀನವಾದ ಸೇನಾವೃತ್ತಿಯನ್ನು ಮಾಡುವರು. ಅದರಿಂದಲೂ ಕೆಲಸವಾಗದಿದ್ದರೆ ಕೊನೆಗೆ ದೇವರಲ್ಲಿ ಮೊರೆಯಿಡುವರು. ಯಾವ ಉಪಾಯದಿಂದಲೂ

ತನ್ನ ಕಾರ್ಯವಾಗದೆ ಇದ್ದುದರಿಂದ ಧರ್ಮದೇವನು ಕೊನೆಕೊನೆಗೆ ದೇವರೇ ಗತಿಯೆಂದು ನಂಬಿ, ತಾನು ಚಿಕ್ಕ ವಯಸ್ಸಿನಲ್ಲಿ ಕಲಿತುಕೊಂಡಿದ್ದ ಸ್ತೋತ್ರಗಳನ್ನು ಜ್ಞಾಪಿಸಿಕೊಂಡು ಅವುಗಳನ್ನು ಪ್ರತಿನಿತ್ಯವೂ ಭಕ್ತಿಯುಕ್ತನಾಗಿ ಹೇಳುತ್ತ ಬಂದನು. ಒಳ್ಳೆಯ ಸ್ಥಿತಿಯಲ್ಲಿ ತಾನಿರುವಾಗ ಇವುಗಳನ್ನೇ ಎಷ್ಟೋ ಸಾರಿ ಹೇಳುತ್ತಲಿದ್ದನು ; ಆದರೂ ಆರ್ಥ ಚೆನ್ನಾಗಿ ತೋರುತ್ತಿರಲಿಲ್ಲ. ಈಗ ಅವನಿಗೆ ಸ್ತೋತ್ರಾರ್ಥಗಳು ಸ್ಪಷ್ಟವಾಗಿ ತೋರಿಬರುತ್ತಲಿದ್ದವು.

ಲೋಕದಲ್ಲಿ ಯಾರಿಗಾದರೂ ಸರಿಯೆ, ವಿದ್ಯೆಬುದ್ಧಿಗಳು ಎಷ್ಟಿದ್ದರೂ, ವಿವೇಕವಿಲ್ಲದಿದ್ದರೆ ಭಗವದ್ಭಾಗವತರಲ್ಲಿ ಶ್ರದ್ಧಾಭಕ್ತಿಗಳು ಇರುವುದಿಲ್ಲ. ಧರ್ಮದೇವನು ಬುದ್ಧಿವಂತನು ; ಆದರೆ ವಿದ್ಯೆಬಾರದು. ಆದುದರಿಂದಲೇ ತನಗೆ ಬೇಕಾದ ವೇಳೆಯಲ್ಲಿ ದೈವಸಹಾಯವು ದೊರೆಯಲಿಲ್ಲವೆಂದು ಅವನಿಗೆ ಕೋಪವು ಹುಟ್ಟಿತು. ವಿಚಾರಣೆಯ ಕಾಲದಲ್ಲಿ ವಲ್ಲಭದೇವನು ತೋರಿಸಿದ ಕಾಗದದಲ್ಲಿ ಪ್ರತಿಯೊಂದು ಮಾತನ್ನೂ ಜ್ಞಾಪಿಸಿಕೊಂಡು ತನ್ನ ಈ ವಿಪತ್ತಿಗೆ ಕಾರಣ ಭೂತರಾದ ದುರಾತ್ಮರನ್ನೆಲ್ಲಾ ಅತಿಕ್ರೂರವಾಗಿ ಹಿಂಸಿಸದೆ ಬಿಡೆನೆಂದು ಶಪಥ ಮಾಡಿಕೊಂಡನು.

ದಿನಗಳು ಕಳೆದ ಹಾಗೆಲ್ಲಾ ಧರ್ಮದೇವನ ಮನೋವ್ಯಥೆಯು ಹೆಚ್ಚುತ್ತ ಬಂದಿತು, ಈ ಕಾರಾಗೃಹದಿಂದ ತಪ್ಪಿಸಿಕೊಂಡು ಹೋಗುವುದಕ್ಕೆ ಮನುಷ್ಯ ಯತ್ನದಿಂದ ಬೇರೆ ಆಗುವುದಿಲ್ಲ, ನನ್ನ ಸಂಕಟಕ್ಕೆ ಮರಣವೇ ಪರಿಹಾರ ಎಂದು ನಿಶ್ಚಯಿಸಿದನು. ಆತ್ಮಹತ್ಯವನ್ನು ಮಾಡಿಕೊಳ್ಳಲು ತನಗೆ ತೀರಿದ್ದ ಮೂರು ಉಪಾಯಗಳನ್ನೂ ವಿಮರ್ಶಿಸಿ, ಅದರಲ್ಲಿ ನೇಣುಹಾಕಿಕೊಂಡು ಪ್ರಾಣ ಬಿಡುವುದು ಹೆಂಗಸರ ಕೆಲಸ ; ಮತ್ತೊಬ್ಬನನ್ನು ಕೊಂದು ಪ್ರಾಣಬಿಡುವುದು ಕ್ರೂರಕೃತ್ಯ ; ಆಹಾರವನ್ನು ತ್ಯಜಿಸಿ ಪ್ರಾಣಬಿಡುವುದೇ ಸುಖವಾದುದೆಂದು ನಿಶ್ಚಯಿಸಿಕೊಂಡು, ಅದು ಮೊದಲು ಪ್ರತಿನಿತ್ಯವೂ ಆಹಾರವು ಬಂದಕೂಡಲೇ, ಹತ್ತಿರದಲ್ಲಿದ್ದರೆ ಆಸೆಯು ಬಾಧಿಸುವುದೆಂದು ಅದನ್ನು ತೆಗೆದು ತನ್ನ ಬಿಲದಲ್ಲಿದ್ದ ಕಿಟಕಿಯಿಂದ ಕೈಗೆ ಸಿಕ್ಕದಂತೆ ಬಿಸುಡುತ್ತ ಬಂದನು. ಮೊದಲನೆಯ ದಿನವೇನೂ ತೋರಲಿಲ್ಲ. ಎರಡನೆಯ ದಿನಸ ಹಸಿವಿನಿಂದ ಬಳಲಿದನು. ಮೂರನೆಯ ದಿನ ಕೈಕಾಲುಗಳನ್ನು ಅಲ್ಲಾಡಿಸಲಿಕ್ಕೂ ಶಕ್ತಿಸಾಲದೆ ಹೋಯಿತು. ನಾಲ್ಕನೆಯ ದಿನ ಹೊಟ್ಟೆಯಲ್ಲಿ ಒಂದು ವಿಫವಾದ ನೋವುಂಟಾಯಿತು.

ಐದನೆಯ ದಿನ ಅವನಿಗೆ ಯಾವುದೂ ತೋರದೆ ಅಮಲು ಬಂದಂತೆ ಆಗಿ ಕಣ್ಣು ಮುಚ್ಚಿದರೆ ಸಾವಿರಾರು ದೀಪಗಳು ಇರುವಂತೆ ತೋರುತ್ತಲಿದ್ದವು. ಆಗ ಮರಣಕಾಲವು ಸಮೀಪಿಸಿತೆಂದು ಅವನು ಸಂತೋಷಪಟ್ಟನು.

ಆದಿನ ರಾತ್ರಿ ಸುಮಾರು ಒಂಭತ್ತು ಘಂಟೆಯ ಸಮಯದಲ್ಲಿ ಇವನು ಮಲಗಿದ್ದ ಕಡೆಯ ಗೋಡೆಯ ಒಳಗೆ ಒಂದು ವಿಧವಾದ ಸದ್ದು ಕೇಳಿಸಿತು. ಇವನಿದ್ದ ಬಿಲದಲ್ಲಿ ಎಷ್ಟೋ ಹುಳುಹೊಪ್ಪಟೆಗಳು ಸದ್ದುಮಾಡುತ್ತಲಿದ್ದರೂ ಅದರಿಂದ ಇವನಿಗೆ ಒಂದು ದಿನವಾದರೂ ಎಚ್ಚರವಾಗುತ್ತಿರಲಿಲ್ಲ. ಈಗ ಕೇಳಿದ ಶಬ್ದವು ಹಾಗಿರಲಿಲ್ಲ. ಇದು ಬಹುಶಃ ತನ್ನ ವಿಮೋಚನೆಗೆ ಸಹಾಯಕ ವಾಗಿರಬಹುದೆಂದು ಯೋಚಿಸಿ, ಕೊನೆಗೆ ದೇವರು ತನ್ನ ಪ್ರಾರ್ಥನೆಯನ್ನು ಅಂಗೀಕರಿಸಿದನೆಂದು ಆನಂದಪಟ್ಟನು.

ಸುಮಾರು ಮೂರು ಘಂಟೆಗಳ ಕಾಲ ಹೀಗೆ ಸದ್ದು ಕೇಳುತ್ತಲಿದ್ದಿತು. ಆಮೇಲೆ ಯಾವುದೋ ಒಂದು ಭಾರವಾದ ಪದಾರ್ಥವು ಧೂಪನೆ ಕಳಗೆ ಬಿದ್ದ ಸದ್ದು ಕೇಳಿಸಿತು. ಬಳಿಕ ಸದ್ದೇ ಆಗಲಿಲ್ಲ. ಧರ್ಮದೇವನಿಗೆ ರಾತ್ರಿಯೆಲ್ಲಾ ನಿದ್ರೆ ಬಾರಲಿಲ್ಲ. ಇದೇನಿರಬಹುದು? ತನ್ನಂಥ ದುರದೃಷ್ಟದ ಬಂದಿಯೇನಾದರೂ ಗೋಡೆಯನ್ನು ಕೊರೆಯುವನೋ? ಇಲ್ಲವೇ ಸರ್ಕಾರದವರು ಶಿಥಿಲವಾದ ಗೋಡೆಗಳನ್ನು ಸರಿಮಾಡಿಸುವರೋ? ಸರ್ಕಾರದವರು ಈ ನಿಶೆಯಲ್ಲಿ ಏತಕ್ಕೆ ಕೆಲಸ ಮಾಡಿಸುವರು? ಇದು ಅವರ ಕೆಲಸವಾಗಿರಲಾರದು ಎಂದು ಆಲೋಚನೆ ಮಾಡುತ್ತಾ ಇದ್ದನು. ಇಷ್ಟರಲ್ಲಿಯೇ ಬೆಳಗಾಯಿತು.

ಹದಿನಾಲ್ಕನೆಯ ಅಧ್ಯಾಯ

ಇಂದ್ರಪ್ರಸ್ಥದ ಘನವಿದ್ಯಾಂಸ

ಧರ್ಮದೇವನು ಪ್ರಾಯೋಪವೇಶಮಾಡಿ ಸಾಯಬೇಕೆಂದು ನಿಶ್ಚಯಿಸಿದ್ದುದರಿಂದ ತನ್ನ ಕೂಪಕ್ಕೆ ಬರುತ್ತಲಿದ್ದ ಆಳಿನ ಸಂಗಡ ಒಂದು ಮಾತನ್ನೂ ಆಡುತ್ತಿರಲಿಲ್ಲ; ಅವನು ಕೇಳಿದ ಪ್ರಶ್ನೆಯೊಂದಕ್ಕಾದರೂ ಉತ್ತರವನ್ನು ಕೊಡುತ್ತಿರಲಿಲ್ಲ. ಅವನ ಕಡೆಗೇ ತಿರುಗುತ್ತಿರಲಿಲ್ಲ. ಒಂದೆರಡು ವೇಳೆ ಇವನಿಗೆ

ಮೈಯ್ಯು ಸ್ವಸ್ಥವಿಲ್ಲದಿರಬಹುದೆಂದು ಆಳು ಹತ್ತಿರ ಬಂದು ಮಾತನಾಡಿಸಿದಾಗ ಇವನು ತನ್ನ ಮೋರೆಯನ್ನು ಗೋಡೆಯ ಕಡೆಗೆ ತಿರುಗಿಸಿಕೊಳ್ಳುತ್ತಿದ್ದನು.

ಈದಿನ ಆಳು ಆಹಾರವನ್ನು ತಂದು ಒಡನೆಯೇ ಧರ್ಮದೇವನು ಅವನ ಸಂಗಡ ವಿಪರೀತವಾಗಿ ಮಾತನಾಡಲು ಆರಂಭಿಸಿದನು. ಇವನು ಮಾತನಾಡುವುದನ್ನು ಕಂಡ ಆಳು, “ಇವನಿಗೆ ಏನಾದರೂ ಸಂದು ಆಗಿರಬಹುದೇನೋ” ಎಂದುಕೊಂಡು ಮಾತನ್ನು ಆಡದೆ ತನ್ನ ಕೆಲಸ ಮಾಡಿಕೊಂಡು ಹೊರಟು ಹೋದನು. ನೆನ್ನೆಯ ಒಂದು ರಾತ್ರಿ ಕೇಳುತ್ತಿದ್ದ ಶಬ್ದವು ಒಂದು ವೇಳೆ ಪುನಃ ಪ್ರಾರಂಭವಾಗಿ ಅದು ಎಲ್ಲಿ ಆಳಿನ ಕಿವಿಗೆ ಬಿದ್ದು ಅಧಿಕಾರಿಗಳಿಗೆ ಗೊತ್ತಾಗಿ, ತನ್ನಂತೆ ಯಾವನೋ ಒಬ್ಬ ಅದೃಷ್ಟಪೀನನು ಮಾಡುತ್ತಿರುವ ಪ್ರಯತ್ನಕ್ಕೆ ಭಂಗವುಂಟಾದೀತೋ ಎಂಬ ಭಯದಿಂದ ಧರ್ಮದೇವನು ಅವನ ಸಂಗಡ ಅಷ್ಟು ಗಟ್ಟಿಯಾಗಿ ಮಾತನಾಡಿದನು. ಆಳಿಗೆ ಇದಾವುದೂ ಗೊತ್ತಾಗಲಿಲ್ಲ.

“ನನ್ನಂತೆ ಮತ್ತೊಬ್ಬನು ಮಾಡುತ್ತಿರುವ ಪ್ರಯತ್ನವನ್ನು ನಾನೂ ಏತಕ್ಕೆ ಮಾಡಬಾರದು? ಸಾಧ್ಯವಾದರೆ ಇಬ್ಬರೂ ಕಲಿತು ಏತಕ್ಕೆ ಒಬ್ಬರಿಗೊಬ್ಬರು ಒತ್ತಾಸೆಮಾಡಬಾರದು? ಪ್ರಾಣವೊಂದಿದ್ದರೆ ಯಾವುದಾದರೂ ಒಂದು ದಿನ ಈ ಕಾರಾಗೃಹವನ್ನು ಬಿಟ್ಟು ಹೊರಗೆ ಹೋಗಬಹುದು. ಪ್ರಾಣವನ್ನು ಕಳೆದುಕೊಂಡರೆ ದೈವಸಹಾಯವು ತಪ್ಪಿ ಹೋಗುವುದು. “ಏತಿ ಜೀವಂತ ಮಾನಂದೋ ನರಂ ವರ್ಷಶತಾದಪಿ” ಎಂದು ಹಿರಿಯರು ಹೇಳುವರಲ್ಲವೇ? ಆದುದರಿಂದ ಪ್ರಾಣವನ್ನು ಹೇಗಾದರೂ ಕಾಪಿಟ್ಟುಕೊಳ್ಳಬೇಕು” ಎಂದು ಯೋಚಿಸಿ, ಧರ್ಮದೇವನು ಆ ದಿನ ತಂದಿಟ್ಟಿದ್ದ ಆಹಾರವನ್ನು ಒಂದೇ ತುತ್ತಾಗಿ ಬಾಯಿಗೆ ಹಾಕಿಕೊಳ್ಳುವುದರಲ್ಲಿದ್ದು, ಅಷ್ಟರಲ್ಲಿಯೇ ಸಮುದ್ರದಲ್ಲಿ ಅನೇಕ ದಿನ ಆಹಾರ ಸಿಕ್ಕದಿದ್ದು, ಸಿಕ್ಕಿದ ವೇಳೆಯಲ್ಲಿ ಅತ್ಯಾತುರದಿಂದ ಮಿತಿ ಮೀರಿ ತಿಂದು ಸತ್ತ ನಾವಿಕರ ವಿಷಯಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಸ್ವಲ್ಪ ಸ್ವಲ್ಪವಾಗಿ ತಿನ್ನುತ್ತ ಮೆಲ್ಲಮೆಲ್ಲಗೆ ತಿರುಗಾಡುತ್ತ ಆ ದಿನವನ್ನು ಕಳೆದನು.

ಇವನಿಗೆ ಆ ರಾತ್ರಿ ಮಲಗಿದ ಕೂಡಲೆ ಸಿದ್ಧಿಯು ಬಂದಿತು. ಹಿಂದಿನ ರಾತ್ರಿ ತನ್ನ ಮಂಚದ ಪಕ್ಕದ ಗೋಡೆಯಲ್ಲಿ ಕೇಳಿಸಿದ ಶಬ್ದವು ಪುನಃ ಯಾವಾಗ

ಪ್ರಾರಂಭವಾಗುವುದೋ ಎಂದು ಯೋಚಿಸುತ್ತ ಮಲಗಿದನಾದ ಕಾರಣ ರಾತ್ರಿ ಸುಮಾರು ಹನ್ನೊಂದು ಗಂಟೆಯ ಹೊತ್ತಿನಲ್ಲಿ ಗೋಡೆಯಬಳಿ ಸದ್ದಾದ ಕೂಡಲೇ ಇವನಿಗೆ ಎಚ್ಚರವಾಯಿತು. ಆಗ ಎಮ್ಮ ಕಿವಿಗೊಟ್ಟು ಕೇಳಲು, ಕಲ್ಲುಗಳು ಸಿಡಿಲಿ ಮೆಲ್ಲಗೆ ಬೀಳುವಂತೆಯೂ ತನ್ನ ಕೂವದ ಹತ್ತಿರದಲ್ಲಿಯೇ ಸದ್ದಾಗುವಂತೆಯೂ ತೋರಿದುದರಿಂದ, ಈ ಕಡೆಯಿಂದ ನಾನೂ ಗೋಡೆಯನ್ನು ಕೊರೆಯುತ್ತ ಹೋದರೆ ಇಬ್ಬರೂ ನೇರಿ ತಪ್ಪಿಸಿಕೊಂಡು ದೋಗುವ ಉಪಾಯ ಗಳನ್ನು ಮಾಡಬಹುದು. ಅಂದರೆ ಯಾವ ಆಯುಧವೂ ಇಲ್ಲದೆ ಕೆಲಸವನ್ನು ಹೇಗೆ ಮಾಡುವುದು ಎಂದು ರಾತ್ರಿಯೆಲ್ಲಾ ಯೋಚಿಸುತ್ತಾ ಯಾವುದೂ ಬಗೆಹರಿಯದಿದ್ದನು.

ಮುಂಜಾನೆ ಎದ್ದು ಗೋಡೆಯನ್ನು ಸವರಿನೋಡಿ ಸಂದುಗಾರೆಯು ತೇವ ವಾಗಿರುವುದನ್ನು ಕಂಡು ತನ್ನ ಉಗುರುಗಳಿಂದ ಕೆರೆಯಲು ಯತ್ನಪಟ್ಟನು ; ಅದು ಸಾಧ್ಯವಾಗಲಿಲ್ಲ. ಮಂಚದಲ್ಲಿ ಕಬ್ಬಿಣದ ಕಂಬಿಗಳಿದ್ದರೆ ಅವುಗಳಲ್ಲಿ ಒಂದನ್ನು ಕಿತ್ತು ಉಪಯೋಗಿಸೋಣವೆಂದು ನೋಡಿದನು ; ಮಂಚಕ್ಕೆ ಕಬ್ಬಿಣದ ಕಂಬಿಯನ್ನೇ ಹಾಕಿರಲಿಲ್ಲ. ಬಾಗಿಲ ಕಿಂಡಿಗೆ ಹಾಕಿದ್ದ ಸಲಾಕಿಗಳನ್ನು ಕೇಳಲು ನೋಡಿ ಅದು ಸಾಧ್ಯವಾಗದೆ ಬಿಟ್ಟುಬಿಟ್ಟನು. ತನ್ನ ಪ್ರಯತ್ನವು ಯಾವ ವಿಧದಲ್ಲೂ ಫಲಿಸಲಿಲ್ಲವಲ್ಲಾ ಎಂದು ಖಿನ್ನನಾಗಿ, ಅಯ್ಯೋ ದೇವರೇ ! ನಾನೇನು ಮಾಡಲಿ, ನನಗೇನು ಗತಿ? ಎಂದು ಕೂಗಿಕೊಂಡು ತಾನು ಆಹಾರ ಗಳನ್ನು ಇಟ್ಟುಕೊಳ್ಳುವ ದಪ್ಪ ಗಾಜಿನ ತಟ್ಟೆಯು ಈ ಕೆಲಸಕ್ಕೆ ಉಪಯೋಗ ವಾಗಬಹುದೆಂದು ನೆನೆದು ಅದನ್ನು ಒಡೆದು ಹಾಕಿ ತನಗನುಕೂಲವಾದ ಕೆಲವು ಚೂರುಗಳನ್ನು ಒಂದು ಮೂಲೆಯಲ್ಲಿ ಬಚ್ಚಿಟ್ಟನು.

ತನಗೆ ಆಹಾರವು ಬರುವ ವೇಳೆಗೆ ಸರಿಯಾಗಿ ಧರ್ಮದೇವನು ಮಂಚದ ಮೇಲೆ ಮಲಗಿದ್ದನು. ಆಹಾರವನ್ನು ತಂದ ಅಳು ತಟ್ಟೆಯು ಚೂರುಚೂರಾಗಿ ರುವುದನ್ನು ಕಂಡು “ಏತಕ್ಕೆ ಇದನ್ನು ಒಡೆದೆ” ಎಂದು ಕೇಳಲು, ಧರ್ಮದೇವನು “ಅಯ್ಯಾ, ಕೈತಪ್ಪಿ ಬಿದ್ದು ಒಡೆದು ಹೋಯಿತು” ಎಂದನು.

“ಇನ್ನೊಂದು ತಟ್ಟೆಯನ್ನು ತಂದಿಟ್ಟರೆ ಅದನ್ನೂ ಹೀಗೆಯೇ ಮಾಡು ತ್ತೀಯೋ ಏನೋ ? ನಿನಗೆ ಈ ಮರದ ತಟ್ಟೆಯೇ ಸರಿ” ಎಂದು ತಾನು ಆಹಾರ

ವನ್ನು ತಂದಿದ್ದ ಕಬ್ಬಿಣದ ಕೈಪಿಡಿ ಹಾಕಿದ್ದ ಮರದ ತಟ್ಟಿಯನ್ನು ಆಹಾರ ಸಮೇತ ಅಲ್ಲಿಟ್ಟು ಬಾಧಿಲನ್ನು ಮುಚ್ಚಿಕೊಂಡು ಹೊರಟುಹೋದನು.

ಅದನ್ನು ಕಂಡು “ನಾನು ಒಂದು ಆಯುಧಕ್ಕಾಗಿ ಪ್ರಯತ್ನಮಾಡಿದೆನು, ಎರಡು ಆಯುಧಗಳು ದೊರಕಿದವು. ನಂದು ಗಾರೆಯನ್ನು ಗೀರುವುದಕ್ಕೆ ತಟ್ಟಿಯ ಚೂರುಗಳೂ, ಕಲ್ಲುಗಳನ್ನು ಮೀಟುವುದಕ್ಕೆ ಕಬ್ಬಿಣದ ಕಂಬಿಯೂ ಆಯಿತು. ಇದು ದೈವಕೃಪೆಯಲ್ಲದೆ ಬೇರೆ ಅಲ್ಲ” ಎಂದು ಭಾವಿಸಿ ಸಂತೋಷ ದಿಂದ ದೇವರನ್ನು ಬಹುವಿಧವಾಗಿ ಸ್ತುತಿಸಿದನು.

ಊಟವಾದಮೇಲೆ ತಾನು ಇಂಥ ಕಸೆಯಲ್ಲಿ ಕೊರೆದಿರುವೆನೆಂದು ಒಬ್ಬರಿಗೂ ಕಾಣದೆ ಇರುವ ಸ್ಥಳವನ್ನು ಹುಡುಕಿ, ಕೊನೆಗೆ ತನ್ನ ಮಂಚದ ಕೆಳಗಡೆಯೇ ಸರಿಯಾದ ಕಡೆ ಎಂದು ನಿಶ್ಚಯಿಸಿ, ಒಡನೆಯೇ ಕೆಲಸಮಾಡಲು ಪ್ರಾರಂಭಿಸಿ ಸಂಜೆಯ ವೇಳೆಗೆ ಸುಮಾರು ಹತ್ತು ಬೊಗಸೆಯಷ್ಟು ಗಾರೆಯನ್ನು ತೆಗೆದು ಗೋಡೆಯ ಒಂದು ಕಲ್ಲನ್ನು ಕದಲಿಸಿ, ಆಳು ಬರುವುದರೊಳಗಾಗಿ ಅದೆಲ್ಲವನ್ನೂ ತನ್ನ ಕೂವದ ಮೂಲೆಯಲ್ಲಿದ್ದ ಒಂದು ಹಳ್ಳದಲ್ಲಿ ಹಾಕಿ, ಅದರ ಮೇಲೆ ಅಷ್ಟು ಮಣ್ಣನ್ನು ಎರಚಿ, ಗೋಡೆಯಲ್ಲಿ ರಂಧ್ರವು ಕಾಣದಂತೆ ಆ ಕಲ್ಲನ್ನು ಅದರ ಸ್ಥಾನದಲ್ಲಿಯೇ ಇಟ್ಟನು.

ಇವನು ಇತ್ತ ಕೆಲಸವನ್ನು ಪ್ರಾರಂಭಿಸಿದೊಡನೆಯೇ ಆ ಕಡೆಯವನು ತನ್ನ ಕೆಲಸವನ್ನು ನಿಲ್ಲಿಸಿರಬೇಕೆಂದು ಯೋಚಿಸಿ, “ಅವನು ನನ್ನಲ್ಲಿಗೆ ಬರಲು ಅನುಮಾನ ಪಟ್ಟರೆ ನಾನು ಅವನಲ್ಲಿಗೆ ಹೋಗುವುದೇ ಸರಿ” ಎಂದು ನಿಶ್ಚಯಿಸಿದನು.

ಆಳು ರಾತ್ರಿಯ ತಿಂಡಿಯನ್ನು ತಂದಿಟ್ಟು ಹೋದಬಳಿಕ ಧರ್ಮದೇವನು ಜಾಗ್ರತೆಯಾಗಿ ತಿಂದು ಪುನಃ ಕೆಲಸವನ್ನು ಪ್ರಾರಂಭಮಾಡಿ ನಾಲ್ಕೈದು ಕಲ್ಲು ಗಳನ್ನು ಕಿತ್ತುನೋಡಲು, ದೊಡ್ಡ ಮರದ ದೂಲವೊಂದು ಅಡ್ಡಲಾಗಿ ಸಿಕ್ಕಿತು. ಅದನ್ನು ಕಂಡು ಧರ್ಮ ದೇವನು ಧೈರ್ಯಗಟ್ಟಿ, “ಅಯ್ಯೋ ದೇವರೇ ! ನಾನು ಇದುವರೆಗೂ ಕಷ್ಟಪಟ್ಟು ಮಾಡಿದ ಕೆಲಸವು ವ್ಯರ್ಥವಾಯಿತಲ್ಲಾ ! ನನ್ನ ವಿಮೋಚನೆಯನ್ನು ತಪ್ಪಿಸಿ, ನಾನು ವ್ರಾಣಬಿಡಬೇಕೆಂದಿದ್ದದನ್ನೂ ತಪ್ಪಿಸಿ, ಜೀವನನ್ನು ಕಾಪಿಟ್ಟುಕೊಳ್ಳಬೇಕೆಂಬ ಬುದ್ಧಿಯನ್ನು ಹುಟ್ಟಿಸಿ, ಕೊನೆಗೆ ಈ ಕೂಸದಲ್ಲಿ ಸಾಯುವಂತೆ ನನ್ನನ್ನು ಕೈ ಬಿಟ್ಟೆಯಾ” ಎಂದು ಗಟ್ಟಿಯಾಗಿ

ಅತ್ತನು. ಆಗ “ದೇವರನ್ನು ನಂಬಿ ನಿರಾಶನಾದವನಾರು” ಎಂದು ಪಾತಾಳದಿಂದ ಯಾರೋ ಹೇಳಿದಂತೆ ಕೇಳಿ, ಧರ್ಮದೇವನಿಗೆ ಮೆಯ್ಯೆಲ್ಲ ಜುಮ್ಮೆಂದಿತು.

ಇದೇನು? ಇಲ್ಲಿ ಯಾರೋ ಮಾತನಾಡುವಂತಿದೆಯೆಂದು ಅವನಿಗೆ ಬಹು ಆಶ್ಚರ್ಯವಾಯಿತು. ಬಂದಿರಾಲಿಯ ಆಳಿನ ಸಂಗಡ ಅವನು ಆಗಾಗ್ಗೆ ಮಾತನಾಡುತ್ತಿದ್ದ ಲಿರೂ, ಬಂದಿಗಳು ಆಳುಗಳನ್ನು ಅಸ್ಥಿಮಾಂಸ ಚರ್ಮಗಳಿಂದ ಮಾಡಿದ ಬಲವಾದ ಬಾಗಿಲುಗಳೆಂದು ಎಣಿಸುವರೇ ಹೊರತು ಮನುಷ್ಯರೆಂದು ಎಣಿಸುವುದಿಲ್ಲ.

“ಪಾತಾಳದಿಂದ ಮಾತನಾಡುವ ಈ ಧ್ವನಿಯನ್ನು ಕೇಳಿದರೆ ನನಗೆ ಹೆದರಿಕೆಯಾಗುವುದು; ಆದರೂ ಚಿಂತೆಯಿಲ್ಲ, ಮಾತನಾಡಿ ನೋಡೋಣ” ಎಂದು ಯೋಚಿಸಿ ಧರ್ಮದೇವನು “ಅಯ್ಯಾ, ನೀನಾರು” ಎಂದು ಕೇಳಿದನು.

“ನೀನಾರು?”

“ನಾನು ಒಬ್ಬ ಅದೃಷ್ಟಹೀನನಾದ ಬಂದಿ.”

“ನಿನ್ನದು ಯಾವದೇಶ?”

“ಅಮರದೇಶ.”

“ನಿನ್ನ ವೃತ್ತಿಯೇನು?”

“ನಾವಿಕನು.”

“ನೀನಿಲ್ಲಿಗೆ ಬಂದು ಎಷ್ಟು ದಿವಸಗಳಾದುವು?”

“ನಾನು ವರೀಧಾವಿಸಂವತ್ಸರದ ಚೈತ್ರ ಶುಕ್ಲ ದಶಮಿಯ ದಿನ ಬಂದೆನು.”

“ನೀನಾವ ತಪ್ಪನ್ನು ಮಾಡಿದೆ?”

“ನಾನು ಯಾವ ತಪ್ಪನ್ನೂ ಮಾಡಲಿಲ್ಲ.”

“ಸರ್ಕಾರದವರು ಹೇಳುವುದೇನು?”

“ಚಕ್ರವರ್ತಿಯು ಅಮರದೇಶಕ್ಕೆ ಮರಳಿ ಬರುವುದಕ್ಕೆ ಸಹಾಯ ಮಾಡಿದನೆಂದು.”

“ಹಾಗಾದರೆ ಚಕ್ರವರ್ತಿಯು ಅಮರದೇಶದಲ್ಲಿಲ್ಲವೋ?”

“ಇಲ್ಲ; ಅವನನ್ನು ಏಲಾದ್ವೀಪದಲ್ಲಿಟ್ಟಿರುವರು. ಇದು ನಿನಗೆ ತಿಳಿಯದೆ ಇರುವುದನ್ನು ನೋಡಿದರೆ ನೀನು ಬಹಳ ದಿವಸಗಳಿಂದ ಇಲ್ಲಿರುವಂತೆ ತೋರುತ್ತದೆ.”

“ನಾನು ಇಲ್ಲಿಗೆ ಬಂದು ಹದಿನಾರು ವರ್ಷಗಳಾದವು.”

ಇವನು ತನಗಿಂತಲೂ ಹೆಚ್ಚಾಗಿ ನಾಲ್ಕು ವರ್ಷಗಳು ಇಲ್ಲಿ ಇದ್ದಾನೆಲ್ಲ ಎಂದು ಧರ್ಮದೇವನು ಗಡಗಡನೆ ನಡುಗಿದನು.

“ನಿನ್ನ ಕೊಟ್ಟಿಡಿಗೆ ಎಷ್ಟು ಎತ್ತರದಲ್ಲಿ ರಂಧ್ರವನ್ನು ಮಾಡಿರುವೆ?”

“ನೆಲಮಟ್ಟಕ್ಕೆ ಸರಿಯಾಗಿ.”

“ರಂಧ್ರವನ್ನು ಹೇಗೆ ಮುಚ್ಚಿರುವೆ?”

“ಅದರ ಬಾಯಿಗೆ ಮೊದಲಿದ್ದ ಕಲ್ಲನ್ನೇ ಮುಚ್ಚಿ ಮಲಗುವ ಮಂಚವನ್ನು ಮರೆಯಾಗಿಟ್ಟಿರುವೆನು.”

“ಅದು ಸರಿ. ನಿನ್ನ ಕೂಸಕ್ಕೆ ಆಕಡೆ ಏನಿರುವುದು?”

“ಗೂಢಪಥ.”

“ಅದರ ಆಚೆಗೆ?”

“ಅಂಗಳ.”

“ಅಯ್ಯೋ!” ಎಂದು ಕೆಳಗಿನ ಕೂವದವನು ಹೇಳಲು ಇವನು

“ಏತಕ್ಕೆ ಸಂಕಟ?”

“ತಪ್ಪು ತಿಳುವಳಿಕೆಯಿಂದ ಕೆಲಸವೆಲ್ಲಾ ಕೆಟ್ಟುಹೋಯಿತು. ನಿನ್ನ ಕೂಸದ ಗೋಡೆಯನ್ನೇ ಈ ಬಂದಿಶಾಲೆಗೆ ಸಮುದ್ರದ ಒತ್ತಿನ ಹೊರಗೋಡೆಯೆಂದು ತಿಳಿದಿದ್ದೆ. ನನ್ನ ವ್ರಯತ್ನವೆಲ್ಲಾ ಅಸಾರ್ಥಕವಾಯಿತು.”

“ಒಂದು ವೇಳೆ ಇದೇ ಸಮುದ್ರದ ಒತ್ತಿನ ಹೊರಗೋಡೆಯಾಗಿದ್ದಿದ್ದರೆ ಏನು ಮಾಡುತ್ತಲಿದ್ದೆ?”

“ಸಮುದ್ರದಲ್ಲಿ ದುಮ್ಮಿಕ್ಕಿ ಈಸುತ್ತ, ಸಮೀಪದಲ್ಲಿರುವ ಯಾವುದೋ ಒಂದು ದ್ವೀಪವನ್ನು ಸೇರಿ, ಮುಂದೆ ಹೇಗಾದರೂ ಯಾವ ದೇಶವನ್ನಾದರೂ ಸೇರಿ ಜೀವಿಸಬೇಕೆಂದಿದ್ದೆ.”

“ಅಷ್ಟು ದೂರ ಈಸಲು ಸಾಧ್ಯವೋ?”

“ದೈವಸಹಾಯವಿದ್ದರೆ ಏಕೆ ಆಗಬಾರದು? ಈಗ ನನ್ನ ಆಸೆಯೆಲ್ಲವೂ ಭಂಗವಾಯಿತು.”

“ಆಸೆಯೆಲ್ಲಾ ಭಂಗವಾಯಿತೋ?”

“ಅಹುದು. ಆದರೂ ನೋಡೋಣ. ಮುಂದೆ ನಾನು ಹೇಳುವವರೆಗೂ ನೀನು ರಂಧ್ರವನ್ನು ಕೊರೆಯಬೇಡ.”

“ಇಲ್ಲ. ನಿನ್ನ ಹೆಸರೇನು?”

“ನನ್ನ ಸಂಕೇತನಾಮ ಇಪ್ಪತ್ತೀಳು” ಎಂದು ಅವನು ನಕ್ಕ ಶಬ್ದವಾಯಿತು. ಈ ರೀತಿ ತನ್ನ ಹೆಸರನ್ನು ಹೇಳಲು ಅವನು ಮಾನಪಟ್ಟದನ್ನು ನೋಡಿ, ಅವನು ಮಾಡುವ ಪ್ರಯತ್ನದಲ್ಲಿ ತನ್ನನ್ನು ಸೇರಿಸಿಕೊಳ್ಳಲು ಅವನಿಗೆ ಇಷ್ಟವಿಲ್ಲವೋ ಏನೋ ಎಂದು ಧರ್ಮದೇವನಿಗೆ ತೋರಿ, “ಅಯ್ಯಾ, ಇದುವರೆಗೆ ನನ್ನ ಸಾಮರ್ಥ್ಯವನ್ನೆಲ್ಲಾ ವೆಚ್ಚಮಾಡಿದೆವನು, ಇನ್ನು ಮುಂದೆ ನನ್ನಿಂದಾವುದೂ ಸಾಧ್ಯವಿಲ್ಲ. ನನ್ನನ್ನು ನೀನು ಕೈಬಿಡುವುದಾದರೆ ನಾನು ತಲೆಯನ್ನು ಚಚ್ಚಿಕೊಂಡು ಪ್ರಾಣವನ್ನು ಬಿಡುವೆನು. ಆ ಪಾವನು ನಿನ್ನನ್ನೇ ಸೇರುವುದು.

“ನಿನ್ನ ಧ್ವನಿಯಿಂದ ನೀನು ಚಿಕ್ಕ ವಯಸ್ಸಿನವನಂತೆ ತೋರುತ್ತಲಿದೆ.”

“ನನಗೆ ಸುಮಾರು ಮೂವತ್ತು ವಯಸ್ಸಾಗಿರಬಹುದು.”

“ಇಷ್ಟು ಚಿಕ್ಕ ವಯಸ್ಸಿನಲ್ಲಿ ವಿಶ್ವಾಸಘಾತಕತನವು ಇರುವುದಿಲ್ಲ.”

“ಅಯ್ಯಾ! ನಾನು ಯಾರಿಗೂ ಎಂದೂ ಕೆಟ್ಟದನ್ನು ಯೋಚಿಸಿದವನಲ್ಲ. ನನ್ನನ್ನು ಭಿನ್ನಭಿನ್ನವಾಗಿ ಕತ್ತರಿಸಿದರೂ ನಾನು ವಿಶ್ವಾಸಘಾತಕನಾಗುವುದಿಲ್ಲ. ಏನು ಪ್ರಮಾಣಬೇಕಾದರೂ ಮಾಡುವೆನು. ನನ್ನನ್ನು ಮಾತ್ರ ನೀನು ಕೈಬಿಡಬೇಡ.”

“ಈಗ ನೀನು ಈ ಮಾತನ್ನಾಡಿದುದು ಒಳ್ಳೆಯದಾಯಿತು. ಹಾಗಲ್ಲದಿದ್ದರೆ ನಾನು ಬೇರೆ ಏರ್ಪಾಡನ್ನು ಮಾಡಬೇಕೆಂದಿದ್ದೆನು. ನೀನು ಹೆದರಬೇಡ.”

“ಅಯ್ಯಾ! ಸಾಧ್ಯವಾದರೆ ನಾವಿಬ್ಬರೂ ಯತ್ನಪಟ್ಟು ಇಲ್ಲಿಂದ ತಪ್ಪಿಸಿಕೊಂಡು ಹೋಗೋಣ. ಅದು ಆಗದಿದ್ದರೆ ಇಬ್ಬರೂ ಸೇರಿ ಕಾಲಕಳೆಯೋಣ. ನೀನು ದೊಡ್ಡವನಾಗಿದ್ದರೆ ನನ್ನ ತಂದೆಯಂತೆ ಭಾವಿಸುವೆನು; ಇಲ್ಲವಾದರೆ ಸಹೋದರನಂತೆ ಕಾಣುವೆನು.”

“ಒಳ್ಳೆಯದು; ನಾಳೆಯವರೆಗೂ ಸುಮ್ಮನಿರು.”

ಆದುವರೆಗೆ ಒಬ್ಬನೇ ಇದ್ದು ಧರ್ಮದೇವನು ಬೇಸತ್ತಿದ್ದನು. ಈಗ ಮತ್ತೊಬ್ಬನು ಜತೆಗೆ ಸಿಕ್ಕಿದನಲ್ಲ ಎಂದು ಸಂತೋಷಪಟ್ಟು, ದೇವರನ್ನು

ಸ್ಮೋತ್ರಮಾಡಿ, ತಾನು ಆಗಿದ್ದ ಕಲ್ಲುಗಾರೆಗಳನ್ನು ಎತ್ತಿಹಾಕಿ ಮಂಚವನ್ನು ಸರಿಮಾಡಿಕೊಂಡು ಸುಖವಾಗಿ ಮಲಗಿದನು.

ಮರುದಿನ ಬೆಳಿಗ್ಗೆ ಎಂದಿನಂತೆ ಆಳು ತನ್ನ ಕೂವಕ್ಕೆ ಬಂದಾಗ, ಧರ್ಮದೇವನು ಇನ್ನೂ ಮಲಗಿದ್ದನು, ಅದನ್ನು ಕಂಡು ಆಳು ಮಾತನ್ನಾಡದೆ ತಿಂಡಿಯನ್ನು ಇಟ್ಟು ಹೊರಟುಹೋದನು. ಆಮೇಲೆ ಇವನು ಎದ್ದು, ತಿಂಡಿಯನ್ನು ತಿಂದು, ನಿಂತಕಡೆ ನಿಲ್ಲದೆ ತನ್ನ ಕೂವನ್ನು ಸುತ್ತುತ್ತಲಿದ್ದು ನೆರೆಯವನು ಯಾವಾಗ ಮಾತನಾಡುವನೋ ಎಂದು ಪ್ರತಿಕ್ಷಣವೂ ನಿರೀಕ್ಷಿಸುತ್ತಲಿದ್ದನು. ಯಾವ ಶಬ್ದವೂ ಕೇಳಿಬರಲಿಲ್ಲ. ನಾಯಂಕಾಲವೂ ಆಯಿತು. ಆಳು ಆಹಾರವನ್ನು ತಂದಿಟ್ಟ ಕಾಲದಲ್ಲಿ ಧರ್ಮದೇವನು ಮಂಚದ ಮೇಲೆ ಕುಳಿತಿದ್ದನು. ಅವನ ಮುಖ ವಿಕಾಸವನ್ನೂ ಕಣ್ಣುಗಳ ವಿಶೇಷ ಕಾಂತಿಯನ್ನೂ ನೋಡಿ ಆಳು “ನಿನಗೆ ವುನಃ ಹುಚ್ಚು ಹಿಡಿಯುವಂತೆ ತೋರುತ್ತದೆ” ಎಂದು ಹೇಳಿ ಹೊರಟುಹೋದನು.

ರಾತ್ರಿಯೆಲ್ಲಾ ನೆರೆಯವನ ಸೊಲ್ಲು ಕೇಳಿಸಲಿಲ್ಲ. ಧರ್ಮದೇವನು ಬೆಳಗಿನ ಜಾವದಲ್ಲೇ ಎದ್ದು ಕೂವದಲ್ಲಿ ತಿರುಗಾಡುತ್ತಲಿದ್ದನು. ಆಳು ಆಹಾರವನ್ನಿಟ್ಟು ಹೊರಟು ಹೋದ ಮೇಲೆ ಯಾರೋ ಒಬ್ಬ ಮನುಷ್ಯನು ಸುರಂಗದಿಂದ ತನ್ನ ಬಿಲಕ್ಕೆ ಬರುವಂತೆ ಸದ್ದಾಯಿತು. ಒಡನೆಯೇ ಮಂಚವನ್ನೆತ್ತಿ ರಂಧ್ರದ ಬಾಯಿಗೆ ಇಟ್ಟಿದ್ದ ಕಲ್ಲನ್ನು ತೆಗೆದು, ನೆಲದ ಮೇಲೆ ತನ್ನ ಎರಡು ಮಂಡಿಗಳನ್ನೂ ಕೈಗಳನ್ನೂ ಊರಿ ಬಗ್ಗಿ ನೋಡುತ್ತಲಿರುವಾಗ, “ನೀನೆಲ್ಲಿದ್ದೀಯೆ” ಎಂದು ಕೇಳಿದಂತಾಯಿತು. “ನಾನಿಲ್ಲಿದ್ದೇನೆ” ಎಂದು ಹೇಳಿ ಧರ್ಮದೇವನು ರಂಧ್ರವನ್ನು ಚೆನ್ನಾಗಿ ಗುರ್ತಿಸಿ ನೋಡುತ್ತಲಿದ್ದನು.

“ನಿನ್ನ ಆಳು ಬಂದಿದ್ದನೋ?”

“ಹೂ, ಆಗಲೇ ಬಂದಿದ್ದನು.”

“ಹಾಗಾದರೆ ಕಲ್ಲನ್ನು ಕೀಳುವೆನು” ಎಂದು ಹೇಳಿದ ಒಡನೆಯೇ ಇವನು ಮಾಡಿದ ರಂಧ್ರದಿಂದ ಒಂದು ಕಲ್ಲು ಕಸಿದುಕೊಂಡಿತು. ಇದೇನೆಂದು ಧರ್ಮದೇವನು ಗಾಬರಿಯಿಂದ ನೋಡುವುದರಲ್ಲಿ, ರಂಧ್ರದಿಂದ ಮೊದಲು ತಲೆ, ಆಮೇಲೆ ಭುಜಗಳು, ಅನಂತರ ಶರೀರ, ಈರೀತಿ ಒಬ್ಬ ಮನುಷ್ಯನು ಈಚೆಗೆ

ಬಂದನು. ಹೊರಗೆ ಬರುತ್ತಲೆ ಧರ್ಮದೇವನು ಅವನನ್ನು ತಬ್ಬಿಕೊಂಡು ಎತ್ತಿ ಬೆಳಕಿನಲ್ಲಿ ಅವನ ಮುಖವನ್ನು ನೋಡಿ ಅನಂದಪಟ್ಟನು.

ಅವನು ಮಟ್ಟವಾಗಿದ್ದನು. ಕೂದಲು ಬೆಳ್ಳಗಾಗಿದ್ದರೂ ಹೆಚ್ಚಾಗಿ ವಯಸ್ಸಾಗಿದ್ದಂತೆ ತೋರಲಿಲ್ಲ. ಅವರ ಮುಖದ ವರ್ಚಸ್ಸು, ಕಣ್ಣುಗಳ ಕಾಂತಿಯೂ, ಶರೀರದ ದಾರ್ಢ್ಯವೂ ಲವಲವಿಕೆಯೂ ಪೂರ್ವವಯಸ್ಸನ್ನೇ ಸೂಚಿಸುತ್ತಿದ್ದುವು. ಈಗ ಪಟ್ಟ ಶ್ರಮದಿಂದ ಮುಖವು ಸ್ವಲ್ಪ ಬೆವರಿದ್ದಿತು. ಅವನು ಬರೆಯ ಚಿಂದಿಯನ್ನು ಟ್ಟಿದ್ದನು. ಆ ಚಿಂದಿಯನ್ನು ನೋಡಿದರೆ ಅದರ ಪೂರ್ವಾಸ್ಥೆಯು ಹೀಗಿತ್ತೆಂದು ಊಹಿಸಲೂ ಕೂಡ ಅಸಾಧ್ಯವಾಗಿದ್ದಿತು.

ಧರ್ಮದೇವನು ತನ್ನನ್ನು ಆದರದೊಡನೆ ಉಪಚರಿಸಿದುದನ್ನು ನೋಡಿ ನೆರೆಯವನು ತೃಪ್ತನಾಗಿ ಅಲ್ಲಿ ಕಲ್ಲು ಕಿತ್ತಿದ್ದುದನ್ನು ನೋಡಿ “ನೀನು ಬಹು ಅಜಾಗರೂಕತೆಯಿಂದ ಈ ರಂಧ್ರದ ಬಾಯ ಕಲ್ಲನ್ನು ಕಿತ್ತಹಾಗಿದೆ. ನಿನ್ನಲ್ಲಿ ಆಯುಧಗಳಿಲ್ಲವೋ” ಎಂದನು.

“ನಿಮ್ಮಲ್ಲಿ ಇರುವುವೋ?”

“ಕೆಲವನ್ನು ನಾನು ಮಾಡಿಕೊಂಡಿದ್ದೇನೆ.”

“ಹಾಗೆಯೇ! ನಾನು ಅವುಗಳನ್ನು ನೋಡಬೇಕಲ್ಲ.”

“ಅದಕ್ಕೇನು ಆಗಲಿ. ಇಗೋ ನೋಡು, ಇದು ನನ್ನಉಳಿ. ಇದರಿಂದಲೇ ಈ ಐವತ್ತಡಿಯ ಮಂದವಾದ ಗೋಡೆಯನ್ನು ಕೊರೆದು ಸುರಂಗ ಮಾಡಿಕೊಂಡು ಬಂದೆನು” ಎಂದು ಹೇಳಿ, ಒಂದು ಮರದ ಹಿಡಿ ಹಾಕಿದ್ದ ಕಬ್ಬಿಣದ ಸಲಾಕಿಯನ್ನು ತೋರಿಸಿದನು.

“ಅಬ್ಬಬ್ಬಾ, ಇದರಿಂದ ಐವತ್ತಡಿಯ ಮಂದವಾಗಿದ್ದ ಈ ಗೋಡೆಯನ್ನು ಕೊರೆದಿರಾ?” ಎಂದು ಧರ್ಮದೇವನು ಗಟ್ಟಿಯಾಗಿ ಕೂಗಿಕೊಳ್ಳಲು, “ಉಷ್! ಮೆಲ್ಲಗೆ ಮಾತಾಡು; ಇಂಥ ಬಂದಿಶಾಲೆಗಳಲ್ಲಿ ಬಂದಿಗಳು ಏನು ಮಾಡುತ್ತಲಿರುವರೋ ತಿಳಿಯಬೇಕೆಂದು ಅಲ್ಲಲ್ಲೇ ಜನಗಳನ್ನಿಟ್ಟಿರುವರು.”

“ಈ ಗೋಡೆ ಐವತ್ತಡಿಗಳೆ ದಪ್ಪವಿದೆಯೇ?”

“ಅಹುದು. ಈ ಗೋಡೆಯನ್ನೇ ಸಮುದ್ರದ ಪಕ್ಕದಲ್ಲಿರುವ ಹೊರಗಿನ ಗೋಡೆಯೆಂದು ನಾನು ತಿಳಿದುಕೊಂಡಿದ್ದೆ. ನಾನು ಮಾಡಿದ ಲೆಕ್ಕಾಚಾರವು ಸ್ವಲ್ಪ ತಪ್ಪಾಯಿತು; ಅದರಿಂದ ನಿನ್ನ ಕೊಟ್ಟಡಿಗೆ ಸುರಂಗವು ಬಿದ್ದಿತು.

ಇದರ ಹೊರಗೇನು ಇರುವುದೋ ನೋಡೋಣ,”

ಹೀಗೆನ್ನಲು, ಕೂಡಲೇ ಅಲ್ಲಿದ್ದ ಮೇಜನ್ನು ಕಿಟಕಿಯ ಕೆಳಗೆ ಎಳೆದು, ಧರ್ಮದೇವನು ಅದರ ಮೇಲೆ ಹತ್ತಿದನು. ಇನ್ನೊಬ್ಬನೂ ಮೇಜಿನ ಮೇಲೆ ಹತ್ತಿ ಧರ್ಮದೇವನ ಹೆಗಲಿನ ಮೇಲೆ ಏರಿ ಕಿಟಕಿಯಿಂದ ನೋಡಲು ಒಂದು ಕಡೆ ಗೂಢಸಥವೂ, ಅದರ ಆಚೆಗೆ ಸಿಪಾಯಿಗಳು ಇರುವ ಅಂಗಳವೂ, ಇನ್ನೊಂದು ಕಡೆ ಅಧಿಕಾರಿಯ ಮನೆಯೂ, ಮತ್ತೊಂದು ಕಡೆ ಬಂಡೆಯೂ ಕಾಣಬಂದುವು. ಅವುಗಳನ್ನು ನೋಡಿ ಅವನು ತಲೆಯನ್ನು ಅಲ್ಲಾಡಿಸುತ್ತ ಕೆಳಗೆ ಇಳಿದನು.

ಧರ್ಮದೇವನು ಅವನ ಮುಖವನ್ನೇ ನೋಡುತ್ತಲಿದ್ದು ಅವನು ಶಿರಃಕಂಪನ ಮಾಡಿದುದನ್ನು ಕಂಡು ಭೀತನಾದನು. ನೆರೆಯವನೂ ಕೂಡ ಇಲ್ಲಿಂದ ತಪ್ಪಿಸಿಕೊಂಡು ಹೋಗುವುದು ಅಸಾಧ್ಯವೆಂದನು.

“ಹಾಗಾದರೆ ಗತಿ ? ”

“ದೇವರೇ ಗತಿ.”

ಇಷ್ಟು ದಿವಸಗಳು ಎಷ್ಟೋ ಸಾಹಸಮಾಡಿ ಆಶಾಭಂಗವಾದರೂ, ಸ್ವಲ್ಪವೂ ವ್ಯಥೆಪಡದೆ, ದೇವರುಮಾಡಿದಂತಾಗಲಿ ಎಂದು ನೆಮ್ಮದಿಯಾಗಿರುವ ಮಹಾನುಭಾವನನ್ನು ನೋಡಿ, ಧರ್ಮದೇವನಿಗೆ ಪರಮಾಶ್ಚರ್ಯವಾಯಿತು.

“ಸ್ವಾಮೀ ! ನಿಮ್ಮ ಮುಖವರ್ಚೆನ್ನೂ ಶಾಂತಿಯನ್ನೂ ನೋಡಿದರೆ ತಾವು ಮಹಾನುಭಾವರೆಂದು ತೋರುತ್ತದೆ. ತಾವು ಯಾರೋ ದಯೆಮಾಡಿನನಗೆ ತಿಳಿಸಬೇಕು.”

“ಅವ್ವಾ ! ನಾನೊಬ್ಬ ಪರದೇಶಿ ; ನನ್ನ ವಿಷಯವನ್ನು ತಿಳಿಯಲು ನಿನಗೆ ಕೌತುಕವಿದ್ದರೆ ಹೇಳುವೆನು. ಅದರಿಂದ ನಿನಗೇನೂ ಪ್ರಯೋಜನ ವಿರಲಾರದು. ನಾನು ನಿನಗೆ ಯಾವ ಸಹಾಯವನ್ನೂ ಮಾಡಲರಿಯೆನು.”

“ತಾವು ಹಾಗೆ ಹೇಳಕೂಡದು. ಇನ್ನಾವ ಸಹಾಯವಾಗದಿದ್ದರೂ ತಮ್ಮ ಮನೋದಾರ್ಢ್ಯದಿಂದ ನನ್ನನ್ನು ಸಮಾಧಾನಪಡಿಸಿ ಈ ಕಾರಾಗೃಹ ವಾಸವು ಸಹ್ಯವಾಗುವಂತೆ ಮಾಡಬಹುದು.”

“ಹಾಗಾದರೆ ಕೇಳು, ನನ್ನನ್ನು ಯೋಗಾನಂದನೆಂದು ಕರೆಯುತ್ತಾರೆ. ಇಂದ್ರಪ್ರಸ್ಥವು ನನ್ನ ಸ್ಥಳ ; ನಾನಿಲ್ಲಿಗೆ ಬಂದು ಹದಿನಾರು ವರ್ಷಗಳಾ

ದವು. ನಾನಲ್ಲಿದ್ದಾಗ ಇಂದ್ರಪ್ರಸ್ಥವು ಅನೇಕ ಪಾಳೆಯಗಾರರ ಪಾಲಾಗಿ ನೆಪಮಾತ್ರಕ್ಕೆ ಆಲ್ಲೊಬ್ಬ ರಾಜನಿದ್ದನು. ಅಲ್ಲಿ ಸ್ವರಾಜ್ಯ ಕಲಹವು ವಿಶೇಷವಾಗಿ, ಜನಗಳಿಗೆ ಕಿರುಕುಳವು ಅಧಿಕವಾದುದರಿಂದ, ಅದನ್ನು ಏಕರಾಜಾಧಿಪತ್ಯವನ್ನಾಗಿ ಮಾಡಿ ಅದಕ್ಕೆ ಒಬ್ಬ ಶೂರನಾದ ದೊರೆಯನ್ನು ಏರ್ಪಡಿಸಿದರೆ ಜನಗಳಿಗೆ ನೆಮ್ಮದಿಯೂ ಸುಖವೂ ಉಂಟಾಗುವುದೆಂದು ಒಂದು ಗ್ರಂಥವನ್ನು ಬರೆಯಬೇಕೆಂದಿದ್ದನು. ಅದಕ್ಕನುಕೂಲವಾಗಿ, ಅಸಹಾಯಶೂರನಾದ ಅಮರ ರಾಜ್ಯದ ಚಕ್ರವರ್ತಿಗೆ ಒಂದು ಗಂಡು ಮಗು ಹುಟ್ಟಿತೆಂದೂ, ಅದಕ್ಕೆ ಇಂದ್ರಪ್ರಸ್ಥದ ರಾಜನೆಂದು ಆಗಲೇ ನಾಮಕರಣ ಮಾಡಿದನೆಂದೂ ಕೇಳಿ, ನನ್ನ ಕೋರಿಕೆಯು ಕೈಗೂಡಿತೆಂದು ಸಂತೋಷವಾಗಿದ್ದನು. ನಾನು ಆ ಪುಸ್ತಕ ಬರೆಯಬೇಕೆಂದಿರುವ ಸಮಾಚಾರವು ಇಂದ್ರಪ್ರಸ್ಥದ ಅರಸನಿಗೆ ಹೇಗೋ ತಿಳಿದು ಅವನು ನನ್ನ ಮೇಲೆ ಕಣ್ಣಿಟ್ಟಿದ್ದನು. ಸ್ವಲ್ಪ ದಿವಸಗಳಲ್ಲಿಯೇ ನಾನು ಪ್ರಯಾಣ ಮಾಡಬೇಕಾಗಿ ಬಂದಿತು. ಆಗ ರಾಜನಿಗೆ ನನ್ನ ವಿಷಯದಲ್ಲಿ ಹುಟ್ಟಿದ್ದ ಅನುಮಾನವು ಹೆಚ್ಚಿ ನನ್ನನ್ನು ಹಿಡಿದು ಸೆರೆಯಲ್ಲಿಟ್ಟು, ಕೆಲವು ಕಾಲಾನಂತರ ನಾನು ಇಂದ್ರಪ್ರಸ್ಥದ ರಾಜ್ಯದಲ್ಲಿರುವವರೆಗೆ ತನಗೆ ತೊಂದರೆ ತಪ್ಪದೆಂದು ತಿಳಿದು ಅಮರರಾಜ್ಯದ ಅರಸನ ಒಪ್ಪಿಗೆ ವಡೆದು ನನ್ನನ್ನು ಇಲ್ಲಿಡಿಸಿದನು. ಚಕ್ರವರ್ತಿಯು ಪರಾಜಿತನಾಗಿ ಏಲಾವ್ಯೀಪದಲ್ಲಿರುವ ಸಮಾಚಾರ ನನಗೆ ಗೊತ್ತೇ ಇಲ್ಲ. ಇದನ್ನು ನೋಡಿದರೆ ದೈವಯತ್ನದ ಮುಂದೆ ಮನುಷ್ಯಯತ್ನವು ಸಾಗುವುದಿಲ್ಲವೆಂಬುದು ನಿಜವೆಂದೇ ತೋರುತ್ತಲಿದೆ. ಚಕ್ರವರ್ತಿಯು ರಾಜ್ಯಭ್ರಷ್ಟನಾದುದರಿಂದಲೇ ನಮ್ಮ ರಾಜನು ನನ್ನನ್ನಿಲ್ಲಿರಿಸಿದನು. ಈಗ ಅಮರದೇಶದರಸನಾರು?"

“ಜಯಸಿಂಹ.”

“ಅಯ್ಯೋ ದೇವರೇ ! ದೇವೇಂದ್ರನಂತೆ ಬಲಶಾಲಿಯಾಗಿ, ಸೂರ್ಯನಂತೆ ಪರಾಕ್ರಮದಿಂದ ಜ್ವಲಿಸುತ್ತಿರುವ ಚಕ್ರವರ್ತಿಯನ್ನು ರಾಜ್ಯಭ್ರಷ್ಟನೆನಿಸಿ ಬಲಹೀನನಾದ ಜಯಸಿಂಹನನ್ನು ಅಮರದೇಶದಲ್ಲಿಯೂ, ಉತ್ತರನಂತೆ ಶತ್ರುಗಳನ್ನು ನೋಡಿ ಓಡುವ ಸೋಮೇಂದ್ರನನ್ನು ಇಂದ್ರಪ್ರಸ್ಥದಲ್ಲಿಯೂ ಇಡುವುದು ನಿನ್ನ ಸಂಕಲ್ಪವೆಂದು ಕಾಣುತ್ತೆ. ಇದು ಯಾವುದೋ ಒಳ್ಳೆಯದಕ್ಕೇ ಆಗಿರಬೇಕು.”

ಈರೀತಿ ತನ್ನ ಕಷ್ಟಗಳನ್ನೆಲ್ಲಾ ಮರೆತು ರಾಜ್ಯದ ಜನರ ಸೌಖ್ಯ ಕ್ಯಾಗಿ ಮರುಗುತ್ತಿರುವ ಆ ಮಹಾತ್ಮನನ್ನು ಕಂಡು ಧರ್ಮದೇವನು ಬೆರಗಾದನು.

“ದೇವರೇ! ಹೀಗೆ ನೀನು ಮಾಡುವುದು ಒಳ್ಳೆಯದಕ್ಕಲ್ಲದೆ ಬೇರೆಇಲ್ಲ. ರಾಜರು ದುರ್ಬಲರಾದರೆ ಪ್ರಜೆಗಳು ಬಲಿಷ್ಠರಾಗುವರು. ಪ್ರಜೆಗಳು ಬಲಿಷ್ಠರಾದರೂ ರಾಜ್ಯವನ್ನು ಒಂದೇರೀತಿಗೆ ತಂದು ನಿರುಂಕುಶರಾದ ರಾಜರನ್ನು ಓಡಿಸಿ ತಮ್ಮ ಇಷ್ಟಾನುಸಾರವಾಗಿ ಎಲ್ಲಾ ಕೆಲಸಗಳನ್ನು ನಡೆಯಿಸುವರು” ಎಂದು ಹೇಳಿ ಧರ್ಮದೇವನನ್ನು ನೋಡಿ, “ನನಗೆ ವಯಸ್ಸಾದುದರಿಂದ ರಾಜ್ಯವು ಆ ಸ್ಥಿತಿಗೆ ಬರುವವರೆಗೆ ಬದುಕಿರಲಾರೆ. ನೀನು ಇನ್ನೂ ಸಣ್ಣವನು, ಅದನ್ನೆಲ್ಲಾ ಮುಂದೆ ನೋಡುವೆ” ಎಂದನು.

“ಇಲ್ಲಿಂದ ಹೊರಗೆ ಹೋದವರಲ್ಲವೇ, ನಾವು ಅವುಗಳನ್ನು ನೋಡುವುದು.”

“ನಿಜವಪ್ಪಾ, ನಿಜ. ಈ ಆಲೋಚನೆಗಳುಂಟಾದಾಗ ಕಾ ರಾಗ್ಯ ಹೆದರಿರುವೆನೆಂಬ ಜ್ಞಾನವೇ ನನಗಿರುವುದಿಲ್ಲ.”

“ಸ್ವಾಮಿ! ಇಲ್ಲಿ ಅಸ್ವಸ್ಥರಾದ ಸನ್ಯಾಸಿಯೊಬ್ಬರು ಇರುವರೆಂದು ಕೇಳಿದ್ದೆನು; ತಾವೆ ಅವರೆಂದು ಕಾಣುತ್ತದೆ.”

“ಅಸ್ವಸ್ಥನೆಂದು ಯಾಕೆ ಮರೆಮಾಡಿಹೇಳುವೆ? ಹುಚ್ಚು ಹಿಡಿದವನೆಂದು ಸರಿಯಾಗಿ ಹೇಳು.”

“ಹಾಗೆ ಹೇಳಲು ಸಂಕೋಚವಾಯಿತು.”

“ಅಹುದಪ್ಪಾ ಅಹುದು. ನಾನೇ ಆ ಹುಚ್ಚು ಸನ್ಯಾಸಿ. ಇಲ್ಲಿರುವವರೆಲ್ಲರೂ ನನ್ನನ್ನು ಹುಚ್ಚನೆಂದು ತಿಳಿದುಕೊಂಡಿದ್ದಾರೆ. ಅದು ಒಂದು ವಿಷಯಕ್ಕೆ ನನಗೆ ಅನುಕೂಲವೇ; ನನ್ನ ಗೋಜಿಗೆ ಯಾರೂ ಬರುವುದಿಲ್ಲ. ಇಲ್ಲಿರುವವರೆಗೂ ನೆಮ್ಮದಿಯಾಗಿರಬಹುದು.”

“ತಾವು ಹೀಗೆ ಹೇಳುವುದನ್ನು ನೋಡಿದರೆ ಹೊರಗೆ ಹೋಗುವ ಪ್ರಯತ್ನವನ್ನು ಬಿಟ್ಟಂತೆ ತೋರುತ್ತದೆ.”

“ಇನ್ನೇನುಮಾಡಲಿ?”

“ತಾವು ಹೀಗೆ ದೈರ್ಯಗಡಕೂಡದು. ಬೇರೆ ಯಾವ ಉಪಾಯ ವನ್ನಾದರೂ ಯೋಚಿಸಿ ಹೇಳಿದರೆ ನಾನು ಅದನ್ನು ತಿರಸಾವಹಿಸಿ ನಡೆಸುವೆನು.”

“ಅಪ್ಪಾ! ನಿನಗೆ ಅನುಭವವು ಸಾಲದು. ಈ ರಂಧ್ರವನ್ನು ಮಾಡುವುದಕ್ಕೆ ನಾನು ಎಷ್ಟುದಿವಸ ಕಷ್ಟಪಟ್ಟೆನೋ ನನಗೇ ಗೊತ್ತು. ಆಯುಧಗಳನ್ನು ಮಾಡಿಕೊಳ್ಳುವುದಕ್ಕೆ ಮೂರು ವರ್ಷಗಳು, ರಂಧ್ರವನ್ನು ಕೊರೆಯಲು ಮೂರು ವರ್ಷಗಳು; ಕಲ್ಲು, ಮಣ್ಣು ಗಾರೆಗಳನ್ನು ಹೊತ್ತು ನನ್ನ ಕೂಸದಲ್ಲಿದ್ದ ಹಾಳುಬಾವಿಯಲ್ಲಿ ಹಾಕಿದುದು ಸುಮಾರು ಒಂದು ವರ್ಷ. ಇಷ್ಟು ದೀರ್ಘಕಾಲ ಶ್ರಮಪಟ್ಟು ಕೈಗೂಡುವದೆಂದಿದ್ದ ಕಾರ್ಯವು ಕೆಟ್ಟು ಹೋದರೆ, ನಾನು ಇಲ್ಲಿಂದ ಹೊರಡಕೂಡದೆಂದು ದೈವಚಿತ್ತದಲ್ಲಿ ಇರುವಂತಿದೆ. ಹಾಗಿರುವಲ್ಲಿ ಮರಳಿ ನಾನೇಕೆ ಪ್ರಯತ್ನಮಾಡಲಿ?”

ಯೋಗಾನಂದನ ಕಾರ್ಯವನ್ನೂ, ಅಲೋಚನೆಯನ್ನೂ, ಸಾಹಸವನ್ನೂ ಕೇಳಿ ಧರ್ಮದೇವನು ಬೆರಗಾಗಿ ತಲೆತಗ್ಗಿಸಿಕೊಂಡು ಮೌನವಾಗಿದ್ದನು. ಐವತ್ತು ಅಡಿಗಳ ಮಂದವಾದ ಗೋಡೆಯನ್ನು ಕೊರೆದು, ಅಲ್ಲಿಂದ ಸಮುದ್ರಕ್ಕೆ ದುಮ್ಮಿಕ್ಕಿ ಈಸಿಕೊಂಡು ದ್ವೀಪಾಂತರವನ್ನು ಸೇರುವ ಯೋಚನೆಯೂ, ಅದಕ್ಕಾಗಿ ಮಾಡಿದ ಸಾಹಸವೂ ಧರ್ಮದೇವನಿಗೆ ಬಹಳ ಅದ್ಭುತವಾಗಿ ತೋರಿದವು. ಈತರದ ಅಲೋಚನೆಯು ಅವನಿಗೆ ಯಾವಾಗಲೂ ಹುಟ್ಟಿರಲಿಲ್ಲ. ಇಷ್ಟು ಹೆಚ್ಚು ವಯಸ್ಸಾದವನೇ ಇಂಥ ಸಾಹಸವನ್ನು ಮಾಡಲು ಯತ್ನಪಟ್ಟರೆಂದರೆ ಯೌವನಸ್ಥನಾದ ತಾನು ಯಾವುದನ್ನು ತಾನೇ ಮಾಡಕೂಡದು? ಕಾಲವೊದಗಿದರೆ ಸರ್ವಪ್ರಯತ್ನವನ್ನೂ ಮಾಡಿಯೇ ನೋಡುವುದೆಂದು ನಿಶ್ಚಯಿಸಿಕೊಂಡನು.

“ತಮಗನುಕೂಲವಾದ ಮುಂದಾಲೋಚನೆಯನ್ನು ವಿಜ್ಞಾಪಿಸಿಕೊಳ್ಳುವೆನು” ಎಂದು ಧರ್ಮದೇವನು ಅನ್ನುತ್ತಲೆ, ಯೋಗಾನಂದನನು ಆಶ್ಚರ್ಯಪಟ್ಟು “ಏನು ಹೇಳು” ಎಂದನು.

“ಇಲ್ಲಿಂದ ಗೂಢವಧಕ್ಕೆ ರಂಧ್ರಮಾಡಿ ಸಮಯ ನೋಡುತ್ತಲಿದ್ದು ಅಂಗಳದಲ್ಲಾವಾಗಲೂ ಕಾವಲಿರುವ ಇಬ್ಬರು ಸಿಪಾಯಿಗಳನ್ನು ಕೊಂದು, ಸಮುದ್ರದಲ್ಲಿ ಮುಳುಗಿ, ಸಮೀಪದಲ್ಲಿರುವ ಆವುದಾದರೂ ಒಂದು ದ್ವೀಪವನ್ನು ಸೇರಿದರೆ ಮುಂದೆ ಎಲ್ಲಾದರೂ ಹೋಗಿ ಜೀವಿಸಬಹುದು, ಇದಕ್ಕೆ

ನನುಗೆ ಧೈರ್ಯವೂ ಸಾಹಸವೂ ಬೇಕು ತಮ್ಮಲ್ಲಿ ಈ ಗುಣಗಳು ಇರುವುದು ನನಗೆ ಇಂದು ತಿಳಿಯಿತು; ನನ್ನಲ್ಲಿ ಇವು ಎಷ್ಟುಮಟ್ಟಿಗೆ ಇವೆಯೋ ಅದನ್ನು ತನುಗೆ ನಾನು ತೋರಿಸುವೆನು.”

“ನನ್ನ ಧೈರ್ಯವೂ ಸಾಹಸವೂ ಯಾವ ವಿಧವಾದುದೆಂಬುದನ್ನು ನೀನು ಸರಿಯಾಗಿ ತಿಳಿದಿಲ್ಲ; ಅವುಗಳನ್ನು ನ್ಯಾಯಮಾರ್ಗದಲ್ಲಿ ಉಪಯೋಗಿಸಿದರೆ ತಪ್ಪಿಲ್ಲ. ಮತ್ತೊಬ್ಬನನ್ನು ಕೊಂದು ಸ್ವಾತಂತ್ರ್ಯವನ್ನು ಸಂಪಾದಿಸುವುದು ಮಹಾಪಾಪ.”

“ನಮ್ಮ ಸ್ವಾತಂತ್ರ್ಯಕ್ಕೆ ಸಹಾಯವಾಗುವುದಾದರೆ ನಾವು ಏತಕ್ಕೆ ಆ ಕೃತ್ಯವನ್ನು ಮಾಡಕೂಡದು? ಕೊಲೆಯೇ ನಮ್ಮ ಮುಖ್ಯವಾದ ಉದ್ದೇಶವಲ್ಲವಷ್ಟೆ?”

“ಅಪ್ಪಾ! ನೀನಿನ್ನೂ ಹುಡುಗ ನಿನಗೆ ಧರ್ಮಾಧರ್ಮಜ್ಞಾನವಿಲ್ಲ. ಲೋಕದಲ್ಲಿ ಸ್ವಭಾವವಾಗಿ ಪ್ರಾಣಿಹತ್ಯವನ್ನು ಮಾಡಲು ಜನಗಳು ಹಿಂತೆಗೆ ಯುವರು. ಅದು ಪಾಪಕೃತ್ಯವೆಂಬ ಜ್ಞಾನವೇ ಇದಕ್ಕೆ ಕಾರಣ. ಕೋಪ ತಾಪಗಳಿಂದಲೂ ಸ್ವಾರ್ಥತೆಯಿಂದಲೂ ಅನೇಕರು ಕೊಲೆಗಳನ್ನು ನಡೆಸುವರು. ಅವುಗಳೆಲ್ಲವೂ ಪಾಪಕೃತ್ಯಗಳೇ. ಬಂದಿಶಾಲೆಗಳಿಂದ ಉಪಾಯಮಾಡಿ ತಪ್ಪಿಸಿ ಕೊಂಡು ಹೋದ ಸಾಹಸಿಗಳ ಕಥೆಗಳನ್ನು ಅನೇಕ ದಿವಸಗಳಿಂದ ವಿಮರ್ಶಿಸಿ ನೋಡಿದ್ದೇನೆ. ಅವರಿಗೆಲ್ಲಾ ದೈವಸಹಾಯವಿದ್ದಿತು. ಪಾಪಕೃತ್ಯವನ್ನು ಮಾಡಿದರೆ ದೈವಸಹಾಯವಿರುವುದಿಲ್ಲ. ಆದುದರಿಂದ ನಾವು ಅನುಕೂಲಕಾಲವನ್ನು ನಿರೀಕ್ಷಿಸುತ್ತಿರೋಣ.”

“ಸ್ವಾಮಿ! ತನುಗೆ ಜ್ಞಾನವೂ ಬುದ್ಧಿಯೂ ಶಕ್ತಿಯೂ ವಿಶೇಷವಾಗಿರುವುದರಿಂದ ಕಾಲವನ್ನು ನಿರೀಕ್ಷಿಸಿಕೊಂಡಿದ್ದು ಕೆಲಸವನ್ನು ಮಾಡಬಲ್ಲೆ. ಒಂದು ಏರ್ಪಾಡು ವಿಫಲವಾಗುತ್ತಲೇ, ಮತ್ತೊಂದನ್ನು ಯೋಚಿಸುವುದರಲ್ಲಿಯೂ ಯೋಚಿಸಿದ ಕಾರ್ಯವನ್ನು ನೆರವೇರಿಸುವುದರಲ್ಲಿಯೂ, ತಾವು ಕಾಲಯಾಪನೆ ಮಾಡುತ್ತಿರುವಿರಿ. ನನಗೆ ಅಂತಹ ಯೋಚನೆಗಳೇ ತೋರುವುದಿಲ್ಲ; ನಾನು ಹೇಗೆ ಕಾಲವನ್ನು ಕಳೆಯಲಿ?”

“ಕಾಲವನ್ನು ಕಳೆಯಲು ಇದು ಒಂದೇ ಉಪಾಯವೇ? ಓದಿ ಬರೆಯುವುದರಿಂದ ಸುಲಭವಾಗಿ ಕಳೆಯಬಹುದು.”

“ಓದಿ ಬರೆಯಲು ತಮಗೆ ಬೇಕಾದ ಸಾಮಗ್ರಿಗಳಿರುವುವೋ?”

“ಆಹಾ! ಇವೆ.”

“ಅವುಗಳನ್ನು ಯಾರು ಕೊಟ್ಟರು?”

“ಕೊಡುವರಾರು? ನಾನೇ ಒದಗಿಸಿಕೊಂಡೆನು.”

“ತಮ್ಮ ಸಾಮಗ್ರಿಗಳನ್ನು ನಾನು ನೋಡಬೇಕಲ್ಲ?”

“ನೀನು ನನ್ನ ಕೂಪಕ್ಕೆ ಯಾವಾಗಲಾದರೂ ಬಂದರೆ ಅವುಗಳನ್ನೆಲ್ಲಾ ತೋರಿಸುವೆನು. ನಾನು ಬರೆಯುತ್ತಲಿದ್ದ ದೊಡ್ಡ ಗ್ರಂಥವು ನೆನ್ನೆಯ ದಿವಸ ತಾನೇ ಪೂರೈಸಿತು.”

“ಅದನ್ನು ಯಾವುದರ ಮೇಲೆ ಬರೆದಿರುವಿರಿ?”

“ಸರ್ಕಾರದವರು ನನಗೆ ಕೊಟ್ಟ ಹಳೆಯ ಅಂಗಗಳ ಮೇಲೆ.”

“ಅದನ್ನು ಬರೆಯಬೇಕಾಗಿದ್ದರೆ ತಮಗೆ ವಿಶೇಷವಾಗಿ ಪುಸ್ತಕಗಳ ಸಹಾಯವಿದ್ದಿರಬೇಕು.”

“ನನ್ನಲ್ಲಿ ಹಿಂದೆ ಐದು ಸಾವಿರ ಗ್ರಂಥಗಳಿದ್ದುವು. ಅವುಗಳಲ್ಲಿ ಮುಖ್ಯವಾದವು ನೂರು ಐವತ್ತು. ಅವುಗಳನ್ನು ಚೆನ್ನಾಗಿ ಓದಿದರೆ ಸಾಕೆಂದು ನನಗೆ ತೋರಿದುದರಿಂದ ಮೂರು ವರ್ಷಗಳು ಕಷ್ಟಬಿದ್ದು ವ್ಯಾಸಂಗ ಮಾಡಿ ಆ ಬಲದಿಂದ ಈ ಗ್ರಂಥವನ್ನು ಬರೆದೆನು.”

“ತಾವು ಮಾತನಾಡುವುದನ್ನು ನೋಡಿದರೆ ತಮಗೆ ಅನೇಕ ಭಾಷೆಗಳ ಪರಿಚಯವಿರುವಂತೆ ತೋರುತ್ತದೆ.”

“ಪ್ರಾಚೀನಭಾಷೆಗಳಾದ ಸಂಸ್ಕೃತ ಪ್ರಾಕೃತಗಳಲ್ಲದೆ ನಾಲ್ಕು ಭಾಷೆಗಳನ್ನು ಬಲ್ಲೆ. ಈಗ ಐದನೆಯ ಭಾಷೆಯನ್ನು ಕಲಿಯುತ್ತಲಿದ್ದೇನೆ.”

“ಹೊಸ ಭಾಷೆಯನ್ನು ಕಲಿಯಬೇಕಾದರೆ ಪುಸ್ತಕವು ಬೇಡವೇ?”

“ಏನೂ ಅನಶ್ಯಕವಿಲ್ಲ. ಇವೆಲ್ಲವೂ ಪ್ರಾಚೀನಭಾಷೆಗಳ ಆಭಾಸಗಳು. ಪ್ರತಿಯೊಂದು ಭಾಷೆಯಲ್ಲಿಯೂ ಕೆಲವು ಹೊಸಪದಗಳಿರುವುವು. ಅವುಗಳನ್ನು ಜ್ಞಾಪಕದಲ್ಲಿಟ್ಟುಕೊಂಡರೆ ಸಾಕು, ಯಾವ ಭಾಷೆಯನ್ನಾದರೂ ಸುಲಭವಾಗಿ ಕಲಿಯಬಹುದು.”

“ಸ್ವಾಮೀ! ತಾವು ಮಹಾತ್ಮರು. ನಾವಿಬ್ಬರೂ ಇಲ್ಲಿರುವವರೆಗೆ ನಾನು ತಮ್ಮ ಶಿಷ್ಯನಾಗಿ 'ಸ್ವಲ್ಪ ಜ್ಞಾನವನ್ನು ಸಂಪಾದಿಸಬೇಕೆಂಬ ಆಸೆ

ಯಾಗುತ್ತಿದೆ. ತಮ್ಮ ಕೂಪಕ್ಕೆ ಬಂದು ತಮ್ಮ ಕಾರ್ಯಗಳನ್ನು ನೋಡಬೇಕೆಂದು ಬಹು ಕುತೂಹಲವುಳ್ಳವನಾಗಿದ್ದೇನೆ. ಯಾವಾಗ ಬರಲಿ?"

“ ಈಗಲೇ ನಡೆ ಹೋಗೋಣ.”

ಹದಿನೈದನೆಯ ಅಧ್ಯಾಯ

ಸನ್ಯಾಸಿಯ ಕತ್ತಲೆಯ ಬಿಲ

ಸನ್ಯಾಸಿಯು ತನ್ನ ಬಿಲಕ್ಕೆ ಸುರಂಗದ ಮೂಲಕವಾಗಿ ಮೊದಲು ಹೊರಟನು, ಅವನ ಹಿಂದೆ ಧರ್ಮದೇವನು ಹೋದನು. ಈ ಸುರಂಗದಲ್ಲಿ ಕೆಲವು ಕಡೆ ಬಗ್ಗಿಯೂ, ಕೆಲವು ಕಡೆ ಕುಳಿತೂ, ಕೆಲವು ಕಡೆ ಹರಿದುಕೊಂಡೂ ಹೋಗಬೇಕಾಗಿ ಇದ್ದಿತು. ಬಿಲವನ್ನು ಸೇರಿದ ಒಡನೆ ಧರ್ಮದೇವನು ಅದರ ನಾಲ್ಕು ಕಡೆಯನ್ನೂ ದೃಷ್ಟಿಸಿ ನೋಡಿ ಇದೂ ತನ್ನ ಬಿಲದಂತೆಯೇ ಇರುವುದು ಎಂದುಕೊಂಡನು.

ಈಗ ಸರಿಯಾಗಿ ಹನ್ನೆರಡೂ ಕಾಲು ಗಂಟೆ, ಸಾಯಂಕಾಲದವರೆಗೂ ನಮಗೆ ಅವಕಾಶವಿರುವುದು ಎಂದು ಆನಂದನು ಹೇಳಲು, ಧರ್ಮದೇವನು ಸುತ್ತಮುತ್ತಲೂ ತಿರುಗಿ ನೋಡಿದನು. ಅದನ್ನು ಕಂಡು ಯೋಗಾನಂದನು ನಸುನಕ್ಕು “ನೀನು ನನ್ನ ಗಡಿಯಾರವೆಲ್ಲಿದೆ ಎಂದು ನೋಡುವಂತಿದೆ. ಇದೇ ನನ್ನ ಗಡಿಯಾರವು” ಎಂದು ಗೋಡೆಯ ಮೇಲೆ ತಾನು ಹಾಕಿದ್ದ ಗೆರೆಗಳನ್ನೂ, ಅದರ ಮೇಲೆ ಬಿಲದ ಕಿಟಕಿಯಿಂದ ಬೀಳುತ್ತಲಿರುವ ಸೂರ್ಯರಶ್ಮಿಯನ್ನೂ ಧರ್ಮದೇವನಿಗೆ ತೋರಿಸಿ, “ಭೂಮಿಯ ಉಭಯಗತಿಗಳನ್ನನುಸರಿಸಿ ಈ ರೇಖೆಗಳನ್ನು ಹಾಕಿರುವೆನು. ಗಡಿಯಾರಗಳು ಅನೇಕ ಕಾರಣಗಳಿಂದ ನಿಂತು ಹೋಗುವುವು; ಸೂರ್ಯನೂ ಭೂಮಿಯೂ ತಮ್ಮ ತಮ್ಮ ಗತಿಗಳನ್ನು ಬಿಟ್ಟು ಎಂದಿಗೂ ನಿಲ್ಲುವುದಿಲ್ಲ. ಆದುದರಿಂದ ಈ ಗಡಿಯಾರವು ಯಾವಾಗಲೂ ಸರಿಯಾದ ಕಾಲವನ್ನೇ ತೋರಿಸುವುದು” ಎಂದನು.

“ಸ್ವಾಮೀ! ತಾವು ಈಗ ಭೂಮಿಯ ಉಭಯಗತಿ ಎಂದು ಹೇಳಿದುದು ನನಗೆ ಅರ್ಥವೇ ಆಗಲಿಲ್ಲ; ದಯೆಮಾಡಿ ಅದನ್ನು ಸ್ವಲ್ಪ ತಿಳಿಸಬೇಕು.”

“ಅಪ್ಪಾ! ಸೂರ್ಯನು ಯಾವಾಗಲೂ ಸ್ಥಿರನಾಗಿರುವನು. ಭೂಮಿಯು ಪ್ರತಿದಿನವೂ ತನ್ನನ್ನು ತಾನು ಒಂದು ಸಾರಿ ಸುತ್ತುವುದಲ್ಲದೆ ವರ್ಷಕ್ಕೊಮ್ಮೆ ಸೂರ್ಯನನ್ನೂ ಸುತ್ತುವುದು. ಇದೀಗ ಭೂಮಿಯ ಉಭಯಗತಿ. ಇದು ಹಾಗಿರಲಿ. ನನ್ನ ಭಂಡಾರವನ್ನು ನೋಡು, ಬಾ” ಎಂದು ಆತನನು ಒಂದು ಮೂಲೆಗೆ ಕರೆದುಕೊಂಡು ಹೋಗಿ, ಅಲ್ಲಿ ನೆಲಕ್ಕೆ ಹಾಸಿದ್ದ ಒಂದು ಕಲ್ಲನ್ನೆತ್ತಿ ತಾನು ಇಂದ್ರಪ್ರಸ್ಥದ ವಿಚಾರವಾಗಿ ಸುಮಾರು ಇಪ್ಪತ್ತು ಇಪ್ಪತ್ತೈದು ಹಳೆಯ ಅಂಗಿಯ ತುಂಡುಗಳಲ್ಲಿ ಬರೆದಿದ್ದ ಗ್ರಂಥವನ್ನು ತೋರಿಸಿದನು. ಅವುಗಳಿಗೆ ಪುಟಸಂಖ್ಯೆಗಳನ್ನು ಹಾಕಿ ಸರಿಯಾಗಿ ಜೋಡಿಸಿ ಹೊಲಿದಿದ್ದನು. ಪುಸ್ತಕವನ್ನು ಓದಲು ಧರ್ಮದೇವನಿಗೆ ಬರುತ್ತಿರಲಿಲ್ಲವಾಗಿ, ಅವನು ಅದನ್ನು ನೋಡಿ ಆಶ್ಚರ್ಯಪಟ್ಟು, “ಇದನ್ನು ಬರೆಯಲು ತಮಗೆ ಲೇಖಕಿ ಮನುಷ್ಯ ಇವುಗಳು ಎಲ್ಲಿದ್ದುವು” ಎಂದು ಕೇಳಿದನು.

“ಇಗೋ, ನನ್ನ ಲೇಖಕಿಯನ್ನು ನೋಡು. ಇದನ್ನು ಇಲ್ಲಿ ಸಿಕ್ಕಿದ ಮಾರಿನ ಎಲುಬಿನಿಂದ ಮಾಡಿದೆನು.”

“ಮನುಷ್ಯೋ?”

“ನನಗೆ ವಾರಕ್ಕೊಂದಾವೃತ್ತಿ ಕೊಡುವ ದ್ರಾಕ್ಷಾರಸದಲ್ಲಿ ಸ್ವಲ್ಪವನ್ನು ಮಿಗಿಸಿ ಈ ಮೂಲೆಯಲ್ಲಿ ಹೊಗೆ ಹತ್ತಿದ ಗೋಡೆಯನ್ನು ಕರೆದು ಬಂದ ಧೂಳನ್ನು ಕಲೆಸಿ ಮನುಷ್ಯನನ್ನು ಮಾಡಿಕೊಳ್ಳುವೆನು,”

“ಲೇಖಕಿಯನ್ನು ಮಾಡಲು ನಿಮಗೆ ಚೂರಿಯು ಎಲ್ಲಿ ಸಿಕ್ಕಿತು?”

“ಇಲ್ಲಿದ್ದ ಒಡಕು ಉಕ್ಕಿನ ದೀಪಸ್ತಂಭದಿಂದ ಈ ಎರಡು ಚೂರುಗಳನ್ನು ಮಾಡಿದೆನು. ಇದರಲ್ಲಿ ಸಣ್ಣದು ಬಹಳ ಕೂರಾಗಿರುವುದು.”

“ಇಷ್ಟು ಕೆಲಸಗಳನ್ನು ಮಾಡಲು, ತಮಗೆ ಹಗಲು ಹೊತ್ತು ಸಾಕಾಗು ತಲಿದ್ದಿತೋ?”

“ಹಗಲು ಹೊತ್ತು ಸಾಕಾಗದಿದ್ದರೆ ರಾತ್ರಿಯೂ ಕೆಲಸಮಾಡುವೆನು.”

“ಬೆಳಕಿಲ್ಲದೆ ಕೆಲಸಮಾಡುವುದು ಹೇಗೆ?”

“ಸರ್ಕಾರದವರು ರೊಟ್ಟಿಯ ಸಂಗಡ ನನಗೆ ಕೊಡುತ್ತಿದ್ದ ತುಪ್ಪವನ್ನು ಕೂಡಿಸಿ ಇಟ್ಟುಕೊಂಡು ಅದರಲ್ಲಿ ಚಿಂದಿ ಬಟ್ಟೆಗಳನ್ನು ಅದ್ದಿ ಬತ್ತಿಮಾಡಿಟ್ಟು ಕೊಂಡು ಬೇಕಾದಾಗ ಉಪಯೋಗಿಸಿಕೊಳ್ಳುವೆನು.”

“ದೀಪ ಹೊತ್ತಿಸಲು ಬೆಂಕಿಯೆಲ್ಲಿಯದು?”

“ಇಲ್ಲಿ ಹಾಸಿದ್ದ ಕಲ್ಲುಗಳಲ್ಲಿ ಒಂದು ಚಕ್ಕುಮುಕ್ಕು ಇದ್ದಿತು. ಅದರಲ್ಲಿ ಒಂದು ಚೂರನ್ನೂ, ಈ ಉಕ್ಕುನ್ನ ಚೂರನ್ನೂ, ಅಷ್ಟು ಹಳೆಯ ಚಿಂದಿ ಬಟ್ಟೆಗಳನ್ನೂ ಇಟ್ಟಿದ್ದೇನೆ. ಬೇಕಾದಾಗ ಇವುಗಳಿಂದ ಬೆಂಕಿಯನ್ನು ಮಾಡಿ ದೀಪವನ್ನು ಹೊತ್ತಿಸುವೆನು.”

ತನಗೆ ತೋರಿಸಿದ್ದ ವದಾರ್ಥಗಳನ್ನೆಲ್ಲಾ ಒಂದೊಂದಾಗಿ ನೋಡಿ ವಿಸ್ಮಯಗೊಂಡು ಧರ್ಮದೇವನು ಅವುಗಳನ್ನು ಯಥಾಸ್ಥಾನದಲ್ಲಿಟ್ಟು, ಆಹಾ! ಏನು ಬುದ್ಧಿ! ಎಂಥ ಸಾಹಸ! ಎಂದು ತಲೆಯನ್ನು ತಗ್ಗಿಸಿಕೊಂಡು ಸುಮ್ಮನೆ ನಿಂತಿದ್ದನು.

“ಏನಾದರೂ ಅಪಾಯ ಸಂಭವಿಸಿದರೆ ಎಲ್ಲಿ ಎಲ್ಲಾ ಒಟ್ಟಿಗೆ ಹೋಗುವುದೋ ಎಂಬ ಭಯದಿಂದ, ನನ್ನ ಆಸ್ತಿಯನ್ನೆಲ್ಲಾ ಒಂದೇ ಕಡೆ ಇರಿಸದೆ ವಿಶೇಷವಾಗಿ ಬಳಕೆಗೆ ಬರತಕ್ಕ ಮತ್ತೊಂದನ್ನು ಬೇರೆ ಕಡೆ ಇಟ್ಟಿರುತ್ತೇನೆ. ಅದನ್ನು ತೋರಿಸುವೆನು, ಇತ್ತಬಾ” ಎಂದು ಆನಂದನು ಧರ್ಮದೇವನನ್ನು ಮತ್ತೊಂದು ಮೂಲೆಗೆ ಕರೆದುಕೊಂಡು ಹೋಗಿ, ಅಲ್ಲಿ ಮತ್ತೊಂದು ಕಲ್ಲನ್ನೆತ್ತಿ ಸುಮಾರು ನಲವತ್ತು ಐವತ್ತು ಆಡಿಗಳುದ್ದವಿರುವ ಒಂದು ನೂಲೇಣಿಯನ್ನು ತೋರಿಸಿದನು. ಧರ್ಮದೇವನು ಅದನ್ನು ಕೈಯಲ್ಲಿ ತೆಗೆದು, ಎಳೆದು ನೋಡಿ, “ಇದು ಇಬ್ಬರ ಭಾರವನ್ನು ತಡೆಯುವಂತೆ ತೋರುತ್ತದೆ; ಇದನ್ನು ಮಾಡಲು ತಮಗೆ ದಾರವೆಲ್ಲಿದ್ದಿತು?” ಎಂದನು.

“ಅಪ್ಪಾ! ಇದನ್ನು ಹೇಳುವೆನು ಕೇಳು. ಈ ಸೆರೆಮನೆಯಲ್ಲಿ ವರ್ಷಕ್ಕೊಂದಾವೃತ್ತಿ ಬಂದಿಗಳಿಗೆ ಹೊಸಬಟ್ಟೆಯನ್ನು ಕೊಡುತ್ತಾರಷ್ಟೆ. ನಮ್ಮಲ್ಲಿ ನಿಲ್ಲುವ ಹಳೆಯಬಟ್ಟೆಗಳ ದಾರಗಳನ್ನೆಲ್ಲಾ ಒಂದೊಂದಾಗಿ ಬಿಡಿಸಿ ತೆಗೆದು ಅವುಗಳಿಂದ ಇದನ್ನು ಮಾಡಿದೆನು.”

“ಇದನ್ನು ಮಾಡಲು ಎಷ್ಟು ವರ್ಷಗಳಾದುವು?”

“ಹತ್ತು.”

“ಇದರಿಂದೇನು ಪ್ರಯೋಜನ?”

“ಅಪ್ಪಾ! ಮೊತ್ತ ಮೊದಲು ನಾನು ಈ ಬಿಲದ ಕಿಟಕಿಗಳನ್ನು ಕಿತ್ತು ಈ ಏಣಿಯ ಸಹಾಯದಿಂದ ಕೆಳಗೆ ಇಳಿದು ಓಡಿಹೋಗಬೇಕೆಂದು ಯೋಚನೆ

ಮಾಡಿದ್ದೆನು ; ಕಿಟಕಿಯಿಂದ ಅಂಗಳಕ್ಕೆ ಇಳಿಯಬೇಕಾದುದರಿಂದಲೂ ಅಲ್ಲಿ ಯಾವಾಗಲೂ ಒಬ್ಬ ಸಿಪಾಯಿ ಕಾವಲಿರುವುದರಿಂದಲೂ ಆ ಯೋಚನೆಯನ್ನು ಬಿಟ್ಟೆನು.”

ಆ ನಂದನು ಈ ಮಾತನ್ನಾಡುತ್ತಿದ್ದಾಗ ಧರ್ಮದೇವನು ಇಷ್ಟು ಬುದ್ಧಿಯೂ, ಸಾಹಸವೂ, ದೂರಾಲೋಚನೆಯೂ ಇರುವ ಈ ಮಹಾತ್ಮನು ತನ್ನ ವಿಪತ್ತು ಹೇಗೆ ಆಯಿತು, ಯಾರಿಂದಲಾಯಿತು, ಎಂಬುದನ್ನು ಸ್ಪಷ್ಟ ಪಡಿಸಬಹುದೆಂದು ಯೋಚಿಸುತ್ತಲಿದ್ದನು. ಅದನ್ನು ಯೋಗಾನಂದನು ಕಂಡು, “ಅಪ್ಪಾ! ನಿನ್ನನ್ನು ನೋಡಿದರೆ ಏನೋ ಅಲೋಚನೆ ಮಾಡುತ್ತಿರುವವನಂತೆ ತೋರುತ್ತದೆ ; ಏನು ಹೇಳು” ಎಂದನು.

“ಸ್ವಾಮೀ! ನನಗುಂಟಾದ ಅಲೋಚನೆಗಳೆರಡು. ಮೊದಲನೆಯದು, ಯಾವ ಅನುಕೂಲವೂ ಇಲ್ಲದೆ, ಈ ಕೂಪದಲ್ಲಿದ್ದುಕೊಂಡೂ, ಇಷ್ಟು ಕೆಲಸಗಳನ್ನು ಮಾಡಿದ ನೀವು ಸ್ವತಂತ್ರರಾಗಿದ್ದರೆ ಇನ್ನೂ ಏನೇನು ಮಾಡುತ್ತಿದ್ದಿರೋ ಎಂದು ಯೋಚಿಸುತ್ತಿದ್ದೆನು.”

“ಸ್ವೇಚ್ಛೆಯಾಗಿದ್ದಿದ್ದರೆ ಯಾವುದನ್ನೂ ಮಾಡಲಾರೆನು. ಆಗ ನನ್ನ ಬುದ್ಧಿಯು ಚಂಚಲವಾಗಿ, ಏಕಾಗ್ರಚಿತ್ತತೆಯು ತಪ್ಪಿ ಯಾವ ಕೆಲಸವೂ ಸಾಗುತ್ತಿರಲಿಲ್ಲ. ಕಾಳ ಮೇಘಗಳು ಆಕಾಶದಲ್ಲಿ ಎಷ್ಟೋ ಇದ್ದರೂ ಅವುಗಳು ಒಟ್ಟುಗೂಡಿ ಮನೆದಲ್ಲದೆ ಸಿಡಿಲಿಲ್ಲ ; ಸಿಡಿಲಿಲ್ಲದೆ ಬೆಳಕಿಲ್ಲ.”

“ಸ್ವಾಮೀ! ತಾವು ಈಗ ಅಪ್ಪಣೆ ಕೊಡಿಸಿದುದು ನನಗೆ ತಿಳಿಯಲಿಲ್ಲ.”

“ನಿನ್ನ ಅಲೋಚನೆಗಳಲ್ಲಿ ಒಂದನ್ನು ಹೇಳಿದೆ ; ಮತ್ತೊಂದಾವುದು?”

“ತಮ್ಮ ವಿಷಯವನ್ನೆಲ್ಲಾ ದಯೆಯಿಂದ ತಾವು ನನಗೆ ತಿಳಿಸಿದಿರಿ. ನನ್ನ ಸಮಾಚಾರವೇನೆಂದು ತಾವು ಕೇಳಲೇ ಇಲ್ಲವಲ್ಲಾ?”

“ಇಷ್ಟು ಸಣ್ಣವನ ಸಮಾಚಾರವು ವಿಶೇಷವಾಗಿರಲಾರದು.”

“ವಯಸ್ಸು ಚಿಕ್ಕದಾಗಿದ್ದರೂ ಕಷ್ಟಾನುಭವವು ವಿಶೇಷವಾಗಿರುವುದು. ಈ ಕಷ್ಟಕ್ಕೆ ನನ್ನನ್ನು ಗುರಿಮಾಡಿದವರಾರು ? ಅದಕ್ಕೆ ಕಾರಣವೇನು ? ಇದು ಮನುಷ್ಯರಿಂದಾದುದೋ, ದೈವಕೃತವೋ ? ಮನುಷ್ಯಕೃತವಾಗಿದ್ದರೆ ದೇವರನ್ನು ನಿಂದಿಸುವುದು ತಪ್ಪು.”

“ದೇವರು ಎಂದಿಗೂ ಅನ್ಯಾಯ ಮಾಡುವುದಿಲ್ಲ. ನಮಗೆ ಬರುವ ಸಂಕಟಗಳನ್ನೆಲ್ಲಾ ನಮ್ಮ ಪೂರ್ವಜನಿಂದ ಕರ್ಮದಿಂದಂಟಾಗುವುವು. ಅದಕ್ಕಾಗಿ ನಾವು ದೇವರನ್ನು ನಂದಿಸಬಾರದು. ಇದನ್ನು ಚೆನ್ನಾಗಿ ತಿಳಿದಿರು. ನಿನ್ನ ಮೇಲೆ ಯಾವ ತಪ್ಪೂ ಇಲ್ಲವೆಂದು ದೃಢವಾಗಿ ಹೇಳಬಲ್ಲೆಯೋ?”

“ಸ್ವಾಮೀ! ಈ ಲೋಕದಲ್ಲಿ ನನ್ನ ವಿರಾಸಕ್ಕೆ ಪಾತ್ರನಾದವನು ನನ್ನ ತಂದೆ; ನನ್ನ ಪ್ರೀತಿಗೆ ಪಾತ್ರನಾದವಳು ಲಲಿತಾಂಗಿ, ಇವರಿಬ್ಬರಾಣೆಗೂ ನಾನು ಯಾವ ತಪ್ಪನ್ನೂ ಮಾಡಿದವನಲ್ಲ.”

“ಹಾಗಾದರೆ ಸರಿ. ನಿನ್ನ ಸಮಾಚಾರವನ್ನು ವಿಸ್ತಾರವಾಗಿ ಹೇಳು” ಎಂದು ಆನಂದನು ಧರ್ಮದೇವನನ್ನು ತನ್ನ ಮಂಚದ ಮೇಲೆ ಕುಳ್ಳಿರಿಸಿ ಕೊಂಡನು.

ಧರ್ಮದೇವನು ಮೊದಲಿನಿಂದ ತನ್ನ ಕಥೆಯನ್ನು ಆನಂದನಿಗೆ ವಿಸ್ತಾರವಾಗಿ ಹೇಳಿದನು. ಅದನ್ನು ಕೇಳಿ ಆನಂದನು ಸ್ವಲ್ಪ ಹೊತ್ತು ಆಲೋಚಿಸಿ, “ನಾನು ಮೊದಲೇ ನಿನಗೆ ಒಂದು ನೀತಿಯನ್ನು ಹೇಳಿದ್ದೆ, ಅದನ್ನು ಈಗ ವಿಶದವಾಗಿ ಹೇಳುವೆನು ಕೇಳು. ಮನುಷ್ಯರು ತಮ್ಮ ಸಹಜಬುದ್ಧಿಯಲ್ಲಿರುವ ವರೆಗೆ ದುರ್ಮಾರ್ಗಕ್ಕೆ ಹೋಗಲು ಹಿಂತೆಗೆಯುವರು. ಜನ್ಮಾಂತರದ ಪಾಪ ವಾಸನೆಯಿಂದ ನೀಚಬುದ್ಧಿಯುಂಟಾಗಿ ದುರಾಲೋಚನೆಗಳು ಬೇರೂರಿ ಸದ ಸದ್ವಿವೇಕವು ಅಳಿಸಿ ಹೋದರೆ, ದುರ್ಮಾರ್ಗಪ್ರವೃತ್ತರಾಗುವರು. ನಮ್ಮ ಈ ಕೃತ್ರಿಮನಾಗರಿಕತೆಯು ದುರಾಸೆಯನ್ನೂ ಸ್ವಾರ್ಥತೆಯನ್ನೂ ಹುಟ್ಟಿಸಿ ಸದ್ಗುಣಗಳನ್ನು ಅಳಿಸಿ ನಮ್ಮನ್ನು ದುರ್ಮಾರ್ಗಕ್ಕೆ ತಳ್ಳುವುದು. ಇಂಥವರು ಪ್ರಯೋಜನವಿಲ್ಲದೆ ಅಧರ್ಮಪ್ರವೃತ್ತರಾಗರು. ಈಗ ನಿನ್ನ ವಿಷಯವನ್ನು ಸ್ವಲ್ಪ ಯೋಚಿಸೋಣ. ನೀನು ಕೆಟ್ಟದರಿಂದ ಯಾರಿಗೆ ಸಂತೋಷವಾಗುತ್ತಿದ್ದಿತು?”

“ಸ್ವಾಮೀ! ನನ್ನಂಥ ನಿರ್ಭಾಗ್ಯನು ಕೆಟ್ಟದರಿಂದ ಯಾರಿಗೂ ಎನೂ ಪ್ರಯೋಜನವಿಲ್ಲ.”

“ಅದೀಗ ಅವಿವೇಕದ ಮಾತು. ಅದನ್ನು ನಾನು ಒಪ್ಪುವುದಿಲ್ಲ. ಲೋಕದಲ್ಲಿ ಅಭಿಷಿಕ್ತನಾದ ರಾಜನು ಮೊದಲು ಕಸಗುಡಿಸುವವನವರೆಗೂ ಅವರವರ ಕೆಲಸಗಳನ್ನು ಅವರವರ ಉತ್ತರಾಧಿಕಾರಿಗಳು ಬಯಸುತ್ತಲಿರುವರು.

ನೀನು ಜಯಲಕ್ಷ್ಮಿಯ ನೌಕಾಧಿಪತ್ಯವನ್ನು ಹೊಂದುವುದರಲ್ಲಿದ್ದೆ ಎಂದು ಹೇಳಿದೆ; ಇದನ್ನು ಆಗಗೊಡಿಸದವರು ಸ್ವಾರ್ಥಪರರಾಗಿರಬೇಕು. ಅವರಾರು ಹೇಳು, ನೋಡೋಣ.”

“ಸ್ವಾಮೀ! ಜಯಲಕ್ಷ್ಮಿಯಲ್ಲಿದ್ದ ನಾವಿಕರು ಮೊದಲಾಗಿ ಎಲ್ಲರೂ ನನ್ನಲ್ಲಿ ವಿಶೇಷಾಭಿಮಾನವನ್ನು ತೋರಿಸುತ್ತಲಿದ್ದರೇ ವಿನಾ ಅಸೂಯಾವರ ರಾಗಿರಲಿಲ್ಲ.”

“ನೀನು ಅಲ್ಲಿಯೇ ಇದ್ದು ನಿನಗೆ ನೌಕಾಧಿಪತ್ಯವೂ ದೊರೆಕಿದ್ದು, ನಿನ್ನ ಇಷ್ಟಬಂದವರನ್ನು ನಿನ್ನ ಕೈಕೆಳಗೆ ಇಟ್ಟುಕೊಳ್ಳಲು ಸ್ವಾತಂತ್ರ್ಯವೂ ಇದ್ದಿದ್ದರೆ, ಜಯಲಕ್ಷ್ಮಿಯಲ್ಲಿದ್ದವರನ್ನೆಲ್ಲಾ ನಿನ್ನ ಬಳಿ ಇರಿಸಿಕೊಳ್ಳುತ್ತಲಿದ್ದೆಯೋ?”

“ಒಬ್ಬನು ವಿನಾ ಮಿಕ್ಕಾದವರನ್ನೆಲ್ಲಾ ಇಟ್ಟುಕೊಳ್ಳುತ್ತಲಿದ್ದೆ.”

“ಇದೀಗ ಸರಿಯಾದ ಮಾತು. ಆ ಒಬ್ಬನ ಹೆಸರೇನು? ಅವನನ್ನು ಏತಕ್ಕೋಸ್ಕರ ನೀನು ಇಟ್ಟುಕೊಳ್ಳುತ್ತಿರಲಿಲ್ಲ?”

“ಅವನ ಹೆಸರು ದುರ್ಮತಿ. ಅವನು ಅನ್ಯಾಯವಾಗಿ ಒಂದು ದಿವಸ ನನ್ನ ಸಂಗಡ ಜಗಳವಾಡಿದ್ದನು. ಇದಲ್ಲದೆ ಸುಳ್ಳು ಲೆಕ್ಕಗಳನ್ನು ಬರೆಯುತ್ತ ಲಿದ್ದನು.”

“ಸಮುದ್ರದಲ್ಲಿ ವೃತಪಟ್ಟ ನೌಕಾಧಿಪನ ಸಂಗಡ ನೀನು ಮಾತನಾಡುತ್ತ ಲಿದ್ದಾಗ ಮತ್ತಾರಾದರೂ ಇದ್ದರೋ?”

“ಯಾರೂ ಇರಲಿಲ್ಲ.”

“ನಿಮ್ಮ ಮಾತನ್ನು ಯಾರಾದರೂ ಕೇಳುತ್ತಲಿದ್ದರೋ? ಅಥವಾ ಕೇಳ ಬಹುದಾದ ಸಂಬಂಧವಿದ್ದಿತೋ?”

“ನೌಕಾಧಿಪನ ಕೊಡ್ಡಡಿಯ ಬಾಗಿಲು ತೆರೆದಿದ್ದ ಕಾರಣ ನಮ್ಮ ಮಾತು ಇತರರ ಕಿವಿಗೆ ಬಿದ್ದಿರಬಹುದು. ಆಹಾ! ಈಗ ಜ್ಞಾಪಕಕ್ಕೆ ಬಂದಿತು; ಆ ಕೊಟ್ಟಡಿಯ ಸಮೀಪದಲ್ಲಿ ದುರ್ಮತಿಯು ಓಡಾಡುತ್ತಲಿದ್ದನು.”

“ನೀನು ಏಲಾವ್ದೀವಕ್ಕೆ ಹೋದಾಗ ನಿನ್ನ ಜತೆಯಲ್ಲಿ ಯಾರನ್ನಾದರೂ ಕರೆದುಕೊಂಡು ಹೋಗಿದ್ದೆಯೋ?”

“ಇಲ್ಲ.”

“ಆ ದ್ವೀಪದಲ್ಲಿ ಕೊಡಬೇಕೆಂದು ನಿನ್ನ ಕೈಯಲ್ಲಿ ಕೊಟ್ಟಿದ್ದ ಕಾಗದದ ಕಟ್ಟನ್ನು ಏನುಮಾಡಿದೆ?”

“ಅದನ್ನು ನನ್ನ ಕೈಯಲ್ಲಿಯೇ ಇಟ್ಟುಕೊಂಡು ಹೋದೆನು.”

“ಆ ದ್ವೀಪದಲ್ಲಿ ಕೊಟ್ಟ ಲೇಖನವನ್ನು ಏನುಮಾಡಿದೆ?”

“ಅದನ್ನೂ ನನ್ನ ಕೈಯಲ್ಲೇ ಇಟ್ಟುಕೊಂಡು ಬಂದೆನು.”

“ಹಾಗಾದರೆ ನೀನು ಏಲಾದ್ವೀಪಕ್ಕೆ ತೆಗೆದುಕೊಂಡು ಹೋದಾಗ ಕಾಗದದ ಕಟ್ಟನ್ನೂ ಅಲ್ಲಿಂದ ತಂದ ಲೇಖನವನ್ನೂ ಹಡಗಿನವರಿಲ್ಲರೂ ನೋಡಿರಬಹುದೇ?”

“ಇರಬಹುದು.”

“ಇಲ್ಲಿಯವರೆಗೆ ಒಂದು ರೀತಿಯಾಗಿ ಸಂಗತಿಯು ಕ್ರಮವಾಗಿ ತಿಳಿಯಿತು ; ಮುಂದೆ ನೋಡೋಣ. ನಿನಗೆ ವಿರೋಧವಾಗಿ ಸರ್ಕಾರಕ್ಕೆ ಬರೆದಿದ್ದ ಕಾಗದದಲ್ಲಿ ಏನು ಇದ್ದಿತು?”

ನ್ಯಾಯಾಧಿಪನು ತನ್ನ ಕೈಯಲ್ಲಿ ಓದಲು ಕೊಟ್ಟಿದ್ದಾಗ ಧರ್ಮದೇವನು ಅದನ್ನು ಮೂರು ನಾಲ್ಕಾವೃತ್ತಿ ಓದಿದ್ದನಾದರೂ ಅದರಲ್ಲಿ ಬರೆದಿದ್ದದನ್ನು ಎಳ್ಳಷ್ಟು ಕೂಡ ತವ್ವದೆ ಹೇಳಿದನು. ಆನಂದನು ಅದನ್ನು ಕೇಳಿ “ಈಗ ಎಲ್ಲವೂ ಸ್ಪಷ್ಟವಾಯಿತು” ಎಂದನು.

“ಅದು ಹೇಗೆ?”

“ದುರ್ಮತಿಯು ಹೇಗೆ ಬರೆಯುತ್ತಲಿದ್ದನು?”

“ಅವನು ಮೋಡಿ ಅಕ್ಷರ ಬರೆಯುತ್ತಲಿದ್ದನು.”

“ಸರ್ಕಾರಕ್ಕೆ ಬರೆದಿದ್ದ ಲೇಖನವು ಹೇಗಿದ್ದಿತು?”

“ಅಕ್ಷರಗಳು ಮೋಡಿಯಾಗಿದ್ದರೂ ಅವೆಲ್ಲವೂ ಎಡಗಡೆಗೆ ವಾಲಿದ್ದವು.”

“ಸ್ವಲ್ಪ ತಾಳು” ಎಂದು ಹೇಳಿ, ಆನಂದನು ಎದ್ದು ಬರೆಯುವ ಸಾಮಗ್ರಿಗಳನ್ನು ತಂದು, ಧರ್ಮದೇವನು ಹೇಳಿದುದನ್ನು ಎಡಗೈಯಿಂದ ಬರೆದು ಕೊಟ್ಟನು. ಅದನ್ನು ನೋಡಿ ಧರ್ಮದೇವನು ಪರಮಾರ್ಥಯಪಟ್ಟು, “ಸ್ವಾಮೀ! ತಮ್ಮ ಅಕ್ಷರವೂ ಆ ಅಕ್ಷರದಂತೆಯೇ ಇರುವುದು. ಅದನ್ನೂ ತಾವೇ ಬರೆದಿರಬಹುದೆಂದು ಹೇಳಲು ಏನೂ ಅಡ್ಡಿಯಿಲ್ಲ” ಎಂದನು.

“ಅಪ್ಪಾ! ಇದರಲ್ಲಿ ಒಂದು ರಹಸ್ಯವಿದೆ.”

“ಅದೇನು ?”

“ಬಲಗೈಯಲ್ಲಿ ಬರೆದ ಪ್ರತಿಯೊಬ್ಬನ ಅಕ್ಷರಕ್ಕೂ ವ್ಯತ್ಯಾಸವಿದ್ದ ರೂ, ಎಡಗೈಯಿಂದ ಬರೆದು ಒಂದೇ ರೀತಿಯಾಗಿರುವುದು. ಈಗ ಒಂದು ವಿಚಾರವು ಮುಗಿಯಿತು ; ಮತ್ತೊಂದನ್ನು ನೋಡೋಣ. ನಿನ್ನ ಮದುವೆಯು ತಪ್ಪಿದುದರಿಂದ ಯಾರಿಗಾದರೂ ಅನುಕೂಲವೋ ?”

“ಅನ್ಯದೇಶವನೊಬ್ಬನು ಲಲಿತಾಂಗಿಯನ್ನು ಮೋಹಿಸಿದ್ದನು.”

“ಅವನ ಹೆಸರೇನು ?”

“ವಿಷಯಲಂಪಟ.”

“ಸರ್ಕಾರಕ್ಕೆ ಬರೆದ ಆ ಲೇಖನವನ್ನು ಅವನು ಬರೆದಿರಬಹುದೋ ?”

“ಅವನು ಅಷ್ಟು ಬರವಣಿಗೆಯವನಲ್ಲವೆಂದು ತೋರುತ್ತದೆ. ಇದಲ್ಲದೆ ಅದರಲ್ಲಿ ಬರೆದಿದ್ದ ಸಮಾಚಾರಗಳು ಅವನಿಗೆ ಗೊತ್ತಿರಲಿಲ್ಲ. ಮೇಲೂ, ಅವನು ನನ್ನನ್ನು ಇರಿದು, ಕೊಂದು ಹಾಕಿ, ಅವಳನ್ನು ಮದುವೆಯಾಗುತ್ತಲಿದ್ದನೇ ವಿನಾ ಇಂಥ ಕೆಲಸಗಳನ್ನು ಮಾಡುತ್ತಲಿರಲಿಲ್ಲ.”

“ಹಾಗಾದರೆ ಈ ಕಾಗವನ್ನು ದುರ್ಮತಿಯೇ ಬರೆದಿರಬೇಕು.”

“ಈಗ ನನಗೂ ಹಾಗೇ ತೋರುತ್ತದೆ.”

“ದುರ್ಮತಿಗೂ ವಿಷಯಲಂಪಟನಿಗೂ ಪರಿಚಯವಿದ್ದಿತೋ ?”

“ಹಾ ! ಹೂ, ಇದ್ದಿತು. ಅವರಿಬ್ಬರೂ ಮತ್ತೊಬ್ಬ ಕುಡುಕನೂ ಲೇಖನದ ಸಾಮಗ್ರಿಗಳನ್ನು ಇಟ್ಟುಕೊಂಡು ಒಂದೇ ಮೇಜಿನ ಮುಂದೆ ಕುಳಿತಿದ್ದರು. ಕುಡುಕನು ಚೆನ್ನಾಗಿ ಕುಡಿದು, ಮೇಜಿನ ಮೇಲೆ ತಲೆಯನ್ನು ಹಾಕಿಕೊಂಡು ಬಿದ್ದಿದ್ದನು. ಇದು ಮೊದಲು ನನಗೆ ನೆನಪಿಗೆ ಬರಲಿಲ್ಲ.”

“ಕುಡುಕನ ಮಾತು ಬಿಡು. ಈ ವಿಷಯದಲ್ಲಿ ನನ್ನಿಂದ ತಿಳಿಯಬೇಕಾದುದು ಇನ್ನೇನಾದರೂ ಉಂಟೋ ?”

“ಸ್ವಾಮೀ ! ಸೂರ್ಯನು ತನ್ನ ಕಿರಣಗಳಿಂದ ಅಂಧಕಾರವನ್ನು ಹೋಗಲಾಡಿಸುವಂತೆ, ತಾವೂ ನನ್ನ ಹೃದಯದ ಅಜ್ಞಾನಾಂಧಕಾರವನ್ನು ಹೋಗಲಾಡಿಸಿದಿರಿ. ತಾವು ದಯವಿಟ್ಟು ಇನ್ನೊಂದು ವಿಷಯವನ್ನು ಹೀಗೆಯೇ ಸ್ಪಷ್ಟಪಡಿಸಿಕೊಡಬೇಕು.”

“ಅದು ಏನು ?”

“ನ್ಯಾಯಾಧಿಪತಿಯು ನನ್ನ ವಿಷಯದಲ್ಲಿ ವಿಶೇಷಕರುಣೆಯನ್ನು ತೋರಿಸಿ ನನ್ನನ್ನು ಜಾಗ್ರತೆಯಾಗಿ ಬಿಡಿಸುವುದಾಗಿ ಹೇಳಿದ್ದರೂ, ವಿಚಾರಣೆಯೇ ಇಲ್ಲದೆ ಹೀಗೆ ಶಿಕ್ಷೆಗೆ ಏಕೆ ನನ್ನನ್ನು ಗುರಿಮಾಡಿದನು?”

“ಅಪ್ಪಾ! ನ್ಯಾಯಮಾರ್ಗವು ಅನೇಕ ಸಂದರ್ಭಗಳಲ್ಲಿ ಗೂಢವಾಗಿರುವುದು, ಅದರಲ್ಲೂ ರಾಜಾಸಚಾರದ ವಿಷಯದಲ್ಲಿ ಅದು ವಕ್ರವಾಗಿರುವುದು. ಹಿಂದೆ ನಾನು ಹೇಳಿದ ನ್ಯಾಯವನ್ನು ಈ ಸಂಗತಿಯಲ್ಲಿ ಯೋಚಿಸಿ ನೋಡಿದರೆ ಅದು ಸುಲಭವಾಗಿ ತಿಳಿಯುವುದು. ಒಳ್ಳೆಯದು, ನ್ಯಾಯಾಧಿಪತಿಗೂ ನಿನಗೂ ನಡೆದ ಮಾತುಗಳನ್ನು ವಿಶದವಾಗಿ ಹೇಳು.”

“ಸ್ವಾಮೀ! ಅಲ್ಲಿಂದ ನಡೆದ ಅಂಶಗಳನ್ನೆಲ್ಲಾ ತಮ್ಮಲ್ಲಿ ನಾನು ಮೊದಲೇ ಆರಿಕೆ ಮಾಡಿಕೊಂಡಿದ್ದೇನೆ. ಇಂತಹ ವಿಷಯವನ್ನು ಹೇಳಿದರೆ ಅದನ್ನು ಹೇಳುವೆನು.”

“ನಿನ್ನ ವಿಚಾರಣೆಯನ್ನು ಮಾಡಿದವನಿಗೆ ಎಷ್ಟು ವಯಸ್ಸು?”

“ಸುಮಾರು ಇಪ್ಪತ್ತಾರು.”

“ಹಾಗಾದರೆ ಅವನಿಗೆ ದುರ್ಮಾರ್ಗಪ್ರವೃತ್ತಿ ಇಲ್ಲದಿದ್ದರೂ ಕೀರ್ತಿ ಸ್ಪೃಹೆಯೂ ಐಶ್ವರ್ಯಾಕಾಂಕ್ಷೆಯೂ ಇರಬೇಕು. ಅವನು ವಿಚಾರಣೆಯ ಕಾಲದಲ್ಲಿ ನಿನ್ನನ್ನು ಹೇಗೆ ಕಂಡನು?”

“ದಯಾಪರನಾಗಿದ್ದನು.”

“ನಿನ್ನ ಕಥೆಯನ್ನು ಅವನು ಕೇಳುತ್ತಿರುವಾಗ, ಅವನ ನಡತೆಯಲ್ಲಿ ವ್ಯತ್ಯಾಸವೇನಾದರೂ ನಿನಗೆ ತೋರಿಬಂದಿತೋ?”

“ಏಲಾದ್ದೀವದ ಲೇಖನವನ್ನು ಓದುವವರೆಗೆ ಸುಮುಖನಾಗಿ ನನ್ನನ್ನು ಬಿಟ್ಟು ಬಿಡುತ್ತೇನೆಂದು ಹೇಳುತ್ತಲಿದ್ದು, ಅದನ್ನು ಓದಿದ ಮೇಲೆ ಮುಖವನ್ನು ಸೊಟ್ಟುಮಾಡಿಕೊಂಡು ಇದನ್ನು ಯಾರಿಗಾದರೂ ತೋರಿಸಿದೆಯೋ? ಎಂದನು. ಇಲ್ಲವೆಂದು ನಾನು ಹೇಳಿದ ಬಳಿಕ, ಇದರ ಸಮಾಚಾರವನ್ನೇ ಆಗಲಿ, ಇದು ಯಾರ ಹೆಸರಿಗೆ ಇದೆಯೋ ಅದನ್ನೇ ಆಗಲಿ ಯಾರಿಗೂ ಹೇಳದಿರುವೆನೆಂದು ಪ್ರಮಾಣ ಮಾಡಿಕೊಟ್ಟರೆ ಮೇಲಿನ ಅಧಿಕಾರಿಗೆ ತಿಳಿಸಿ ನನ್ನನ್ನು ಬಿಟ್ಟು ಬಿಡುವೆನೆಂದು ಹೇಳಿದನು.”

“ಅವನು ಸುಟ್ಟ ಲೇಖನವಾವುದು?”

“ಏಲಾದ್ವೀಪದಿಂದ ನಾನು ತಂದಿದ್ದುದು.”

“ಅದರ ಜತೆಯಲ್ಲಿ ನಿನ್ನ ಮೇಲೆ ಸರ್ಕಾರಕ್ಕೆ ಬರೆದಿದ್ದ ಲೇಖನವನ್ನೂ ಸುಟ್ಟನೋ?”

“ಇಲ್ಲ”

“ಓಹೋ! ಹಾಗಾದರೆ ಅವನು ಮೋಸಗಾರನು.”

“ಅದು ಹೇಗೆ ಸಾಧ್ಯ? ತಾವು ಎಲ್ಲರನ್ನೂ ಹೀಗೆ ಹೇಳಿದರೆ ಲೋಕ ವೆಲ್ಲವೂ ಹುಲಿ ಕರಡಿಗಳಿಂದ ತುಂಬಿರುವಂತೆಯೇ ತೋರುತ್ತದೆಯಲ್ಲವೆ?”

“ಅಪ್ಪಾ! ನಾಲ್ಕು ಕಾಲುಳ್ಳ ಹುಲಿ ಕರಡಿಗಳಿಗಿಂತ ಎರಡು ಕಾಲಿನ ಹುಲಿ ಕರಡಿಗಳು ಕ್ರೂರಿಗಳು. ಇದು ಹಾಗಿರಲಿ. ಏಲಾದ್ವೀಪದಿಂದ ನೀನು ತಂದಿದ್ದ ಕಾಗದವು ಯಾರ ಹೆಸರಿಗೆ ಬರೆದಿದ್ದಿತು?”

“ಅಮರಪುರದಲ್ಲಿರುವ ದೀನನಾಥನ ಹೆಸರಿಗೆ.”

“ಅದನ್ನು ಸುಡುವುದರಲ್ಲಿ ನ್ಯಾಯಾಧಿಪತಿಗೇನಾದರೂ ಪ್ರಯೋಜನ ವಿದ್ದಿತೋ?”

“ಇದ್ದಿತೋ ಏನೋ ತಿಳಿಯದು. ಆ ಕಾಗದವನ್ನು ಅವನು ಎರಡು ಮೂರಾವೃತ್ತಿ ಓದಿ, ಆ ಹೆಸರನ್ನು ನೋಡಿ ಸಂಕಟಪಟ್ಟು, ಆ ವಿಷಯವಾಗಿ ಯಾರೊಡನೆಯೂ ಹೇಳುವುದಿಲ್ಲವೆಂದು ನನ್ನಿಂದ ಮಾತು ತೆಗೆದುಕೊಂಡನಲ್ಲದೆ ಪ್ರಮಾಣವನ್ನೂ ಮಾಡಿಸಿಕೊಂಡನು.”

“ನಾನು ಒಬ್ಬ ದೀನನಾಥನನ್ನು ಬಲ್ಲೆ; ಅವನು ಚಕ್ರವರ್ತಿಯ ಕಕ್ಷಿಗಾರ ರಲ್ಲಿ ಮುಖ್ಯಸ್ಥನು. ನಿನ್ನ ವಿಚಾರಣೆ ಮಾಡಿದವನ ಹೆಸರೇನು?”

“ವಲ್ಲಭದೇವ.”

ಹೀಗೆಂದ ಕೂಡಲೆ ಆನಂದನು ಅರ್ಧಘಂಟೆಯ ಕಾಲ ಹೊಟ್ಟೆ ಹುಣ್ಣಾಗುವಂತೆ ನಕ್ಕು, ಧರ್ಮದೇವನನ್ನು ನೋಡಿ “ಇಗೋ, ಈ ಕಿಟಕಿ ಯೆಂದು ಬರುವ ಬಿಸಲನ್ನು ನೋಡಿದೆಯಾ?” ಎಂದನು.

“ನೋಡಿದೆ, ಅದರಲ್ಲಿ ಏನು ವಿಶೇಷ?”

“ನಿನ್ನ ವಿಷಯವಾಗಿ ವಲ್ಲಭದೇವನು ತೋರಿಸಿದ ಕರುಣೆಯು ಇಂತಹ ದೆಂಬುದು ಈ ಬಿಸಿಲಿಗಿಂತ ಸ್ಪಷ್ಟವಾಗಿದೆ. ನಿನ್ನನ್ನು ಕಾಪಿಡಲೋಸುಗ ಅವನು ಆ ಲೇಖನವನ್ನು ಸುಡಲಿಲ್ಲ. ದೀನನಾಥನು ಯಾರುಬಲ್ಲೆಯೋ?”

“ಇಲ್ಲ.”

“ಅವನು ವಲ್ಲಭದೇವನ ತಂದೆ.”

ಈ ಮಾತನ್ನು ಕೇಳುತ್ತಲೆ ಧರ್ಮದೇವನು ಸಿಡಿಲು ಬಡಿದವನಂತೆ ತಟ್ಟನೆ ಮಂಚದಿಂದಿದ್ದು “ಅವನ ತಂದೆ, ಅವನ ತಂದೆ,” ಎಂದು ಹುಚ್ಚನಂತೆ ಸ್ವಲ್ಪಹೊತ್ತು ಓಡಾಡಿ, ಅನಂತರ “ಸ್ವಾಮೀ! ಸ್ವಲ್ಪ ಕಾಲ ನಾನೊಬ್ಬನೇ ಇದ್ದು ಬರುತ್ತೇನೆ” ಎಂದು ಹೇಳಿ ಆನಂದನ ಅನುಮತಿಯನ್ನು ಪಡೆದು ತನ್ನ ಕೂವನನ್ನು ಸೇರಿ, ಮಂಚದ ಮೇಲೆ ಬಿದ್ದುಕೊಂಡು ಹಿಂದೆ ನಡೆದ ಸಮಾಚಾರ ಗಳನ್ನೆಲ್ಲಾ ಒಂದೊಂದಾಗಿ ವಿಮರ್ಶಿಸಿ, “ದೇವರ ಕೃಪೆಯಿಂದ ನನಗೆ ಇಲ್ಲಿಂದ ಬಿಡುಗಡೆಯಾದರೆ ಆ ದುರಾತ್ಮರೆಲ್ಲರಿಗೂ ತಕ್ಕ ಶಿಕ್ಷೆಯನ್ನು ಮಾಡಬೇಡೆನು” ಎಂದು ಪ್ರತಿಜ್ಞೆ ಮಾಡಿ ಸ್ಮೃತಿತಪ್ಪಿ ಬಿದ್ದಿದ್ದನು. ಅವನು ಎಷ್ಟುಹೊತ್ತು ಹೀಗಿದ್ದನೋ ತಿಳಿಯದು. ಸಾಯಂಕಾಲ ಆಳು ಬಂದು ಹೋದುದೂ ಅವನಿಗೆ ತಿಳಿಯದು. ಧರ್ಮದೇವನು ಯಾತಕ್ಕೋ ಬರೆಲ್ಲಿವೆಂದು ಯೋಚಿಸಿ, ತನ್ನೆಡೆಗೆ ಆಳು ಬಂದು ಹೊರಟುಹೋದಮೇಲೆ, ಆನಂದನು ಅವನ ಬಿಲಕ್ಕೆ ಹೋಗಿ ಮಾತನಾಡಿಸಿ, ಅವನು ಮಾತಾಡಬೇಡಿ ಇರುವುದನ್ನು ಕಂಡು ಭುಜವನ್ನು ಹಿಡಿದು ಅಲುಗಿಸಲು, ಧರ್ಮದೇವನು ಎಚ್ಚತ್ತು ಆನಂದನನ್ನು ನೋಡಿ ನಕ್ಕನು.

ಯೋಗಾನಂದನು ಹುಚ್ಚನಾಗಿದ್ದರೂ ನಿರುಪದ್ರವನೆಂದು ಬಂದಿಶಾಲೆಯ ಅಧಿಕಾರಿಗಳಲ್ಲಿ ಪ್ರಸಿದ್ಧಿಹೊಂದಿದ್ದನಾದ ಕಾರಣ, ಅವನನ್ನು ಅವರೆಲ್ಲರೂ ಸ್ಪ್ರೀತಿಸುತ್ತಲಿದ್ದರಲ್ಲದೆ ವಾರಕ್ಕೆ ಒಂದಾವೃತ್ತಿ ಒಳ್ಳೆಯ ಊಟವನ್ನೂ ಕೊಡುತ್ತಲಿದ್ದರು. ಈ ದಿನ ಅಂಥಾ ಊಟವು ಬಂದಿದ್ದುದರಿಂದ ಅದನ್ನು ಧರ್ಮದೇವನು ಜತೆಯಲ್ಲಿ ಊಟಮಾಡಬೇಕೆಂಬ ಆಸೆಯಿಂದ ಅವನನ್ನು ಕರೆದು ಕೊಂಡು ಹೋಗಲು ಬಂದನು. ಆನಂದನು ಈ ಸಂಗತಿಯನ್ನು ಧರ್ಮದೇವನಿಗೆ ತಿಳಿಸಿ ಅವನನ್ನು ಜತೆಯಲ್ಲಿ ಕರೆದುಕೊಂಡು ಹೋದನು.

ಇಬ್ಬರೂ ಕೂಪವನ್ನು ಸೇರಿ ಊಟಕ್ಕೆ ಕುಳಿತಾಗ, ಆನಂದನು ಧರ್ಮದೇವನನ್ನು ನೋಡಿ “ಈಗ ನೀನು ಪೂರ್ವದ ಧರ್ಮದೇವನಲ್ಲ” ಎಂದನು.

“ಅದೇಕೆ, ತಾವು ಹಾಗೆ ಹೇಳುತ್ತೀರಿ?”

“ನಿನ್ನ ಮುಖವನ್ನು ನೋಡಿದರೆ ಹಗೆಗಳನ್ನು ಶಿಕ್ಷಿಸುವುದಕ್ಕೆ ಬದ್ಧ ಕಂಕಣನಾಗಿರುವಂತೆ ತೋರುತ್ತಿದೆ. ದೈವಸಮ್ಮತವಿಲ್ಲದ ಕಾರ್ಯವು ಎಂದಿಗೂ

ನಡೆಯದು. ನಿನ್ನ ಶತ್ರುಗಳು ಮಾಡಿದ ಮೋಸಗಳನ್ನು ನಾನು ನಿನಗೆ ತಿಳಿಸಬಾರದಾಗಿದ್ದಿತು.”

“ಸ್ವಾಮೀ! ನನ್ನ ಮನಸ್ಸು ಇನ್ನೂ ಸಮಾಧಾನಸ್ಥಿತಿಗೆ ಬಂದಿಲ್ಲದುದರಿಂದ ಬೇರೆ ಮಾತನಾಡೋಣ.”

ಧರ್ಮದೇವನ ಮನಸ್ಸನ್ನು ನೋಯಿಸಬಾರದೆಂದು ಊಟವು ಮುಗಿಯುವವರೆಗೆ ಆನಂದನು ಬೇರೆ ಮಾತು ಕತೆಗಳನ್ನು ಹೇಳುತ್ತಲಿದ್ದನು. ಆನಂದನ ವಿದ್ಯೆ, ಬುದ್ಧಿ, ನಡತೆ, ಗುಣ, ಮಾತು ಇವುಗಳನ್ನು ನೋಡಿ ಧರ್ಮದೇವನು ಆಶ್ಚರ್ಯಪಡುತ್ತ ಇವನು ಇಷ್ಟು ತಿಳಿದವನಾಗಿದ್ದರೂ ಒಂದು ದಿನವಾದರೂ ಆತ್ಮಸ್ತುತಿ ವರನಿಂದೆಗಳನ್ನು ಮಾಡಿದವನಲ್ಲ; ಇವನ ಮಾತುಗಳು ಯಾವಾಗಲೂ ಜಾತಿರತ್ನಗಳಂತೆ ಅಮೂಲ್ಯವಾಗಿರುವುವು; ಅವುಗಳನ್ನು ಕೇಳುತ್ತ ಕೇಳುತ್ತ ಬುದ್ಧಿವಿಕಾಸವಾಗುವುದು. ನಾನು ಸಾಧ್ಯವಾದ ಮಟ್ಟಿಗೂ ಇವನಿಂದ ಸಕಲವಿಷಯಗಳನ್ನೂ ತಿಳಿಯಬೇಕು ಎಂದು ಆಲೋಚಿಸಿ, ಧರ್ಮದೇವನು ಆಸನದಿಂದೆದ್ದು, ಆನಂದನಿಗೆ ನಮಸ್ಕಾರ ಮಾಡಿ “ಸ್ವಾಮೀ! ತಮ್ಮಂಥ ಜ್ಞಾನಿಗಳ ಮುಂದೆ ನಾನೆಷ್ಟರವನು? ತಮ್ಮ ಸಹವಾಸಮಾಡಲಿಕ್ಕೆ ತಕ್ಕಂತೆ ನನಗೆ ವಿದ್ಯಾದಾನ ಮಾಡಬೇಕು” ಎಂದು ವಿನಯದೊಡನೆ ಪ್ರಾರ್ಥಿಸಿದನು. ಅವನ ವಿನಯಪೂರ್ವಕವಾದ ಪ್ರಾರ್ಥನೆಯನ್ನು ನೋಡಿ ಆನಂದನು ಸಂತೋಷವಟ್ಟು ನಸುನಗುತ್ತ, “ಅಪ್ಪಾ! ಮನುಷ್ಯನ ಜ್ಞಾನವು ಅತ್ಯಲ್ಪವಾದುದು; ಅದರಲ್ಲಿಯೂ ನನ್ನದು ಅಲ್ಪತರವು. ಆದುದರಿಂದ ನನಗೆ ತಿಳಿದುದನ್ನೆಲ್ಲಾ ನೀನು ಒಂದು ವರ್ಷದಲ್ಲಿ ಕಲಿತು ಕೊಳ್ಳುವೆ” ಎಂದನು.

“ಅಷ್ಟನ್ನೂ ಒಂದು ವರ್ಷದಲ್ಲಿ ಕಲಿಯಬಹುದೋ?”

“ಕಲಿಯಬಹುದು; ಅವುಗಳ ಹುರುಳನ್ನು ತಿಳಿದು ಸಮಯಕ್ಕೆ ತಕ್ಕಂತೆ ಉಪಯೋಗಿಸಲು ಬುದ್ಧಿಯೂ, ವಿವೇಕವೂ, ಅನುಭವವೂ ಬೇಕು. ನಿನಗೇನೋ ಬುದ್ಧಿಯಿದೆ; ಮಿಕ್ಕವು ಕಾಲಕ್ರಮವಾಗಿ ಬರತಕ್ಕವಲ್ಲದೆ ಕಲಿಸಬರತಕ್ಕವಲ್ಲ.”

“ತಾವು ವಿಷಯಗಳನ್ನು ಕಲಿಸಿದರೆ ಮಿಕ್ಕವು ತಮ್ಮ ಅನುಗ್ರಹದಿಂದ ತಿಳಿಯಬರುವುದು. ಯಾವಾಗ ಪಾಠವನ್ನು ಪ್ರಾರಂಭಿಸುವಿರಿ?”

“ಈಗಲೇ” ಎಂದು ಅನಂದನು ಪಾರಕ್ರಮದ ವಟ್ಟಿಯೊಂದನ್ನು ಬರೆದು ಧರ್ಮದೇವನ ಕೈಯಲ್ಲಿ ಕೊಟ್ಟನು.

ಆನಂದನಿಂದ ವಾರವು ಕ್ರಮವಾಗಿ ನಡೆಯುತ್ತ ಬಂದಿತು. ಧರ್ಮದೇವನು ತನ್ನ ಬುದ್ಧಿ ಜ್ಞಾನವಕಶಕ್ತಿಗಳ ಬಲದಿಂದ ಓದಿ, ವಾರಗಳನ್ನು ಚೆನ್ನಾಗಿ ಗ್ರಹಿಸುತ್ತ ಬಂದನು. ಸಮುದ್ರದಲ್ಲಿ ಹೆಚ್ಚಾಗಿ ಓದಾಡಿ ಅನೇಕ ದೇಶೀಯರ ಸಂಗಡ ಮಾತನಾಡುತ್ತಲಿದ್ದುದರಿಂದ ಕೆಲವು ಭಾಷೆಗಳನ್ನು ಸುಮಾರಾಗಿ ತಿಳಿದಿದ್ದನು. ಒಂದೊಂದು ಭಾಷೆಯನ್ನು ಆನಂದನಿಂದ ಕಲಿಯುವಾಗಲೂ ಆಯಾಯ ಭಾಷೆಯಲ್ಲಿಯೇ ಅವನ ಸಂಗಡ ಮಾತನಾಡುತ್ತ ಸುಮಾರು ಆರು ತಿಂಗಳುಗಳಲ್ಲಿ ಐದು ಭಾಷೆಗಳನ್ನು ಚೆನ್ನಾಗಿ ಮಾತನಾಡುವ ಶಕ್ತಿಯನ್ನು ಹೊಂದಿದನು. ತರುವಾಯ ಯೋಗಾನಂದನು ತನಗೆ ತಿಳಿದಿದ್ದ ಗಣಿತ, ವೈದ್ಯ, ರಸವಾದ ಮುಂತಾದ ಶಾಸ್ತ್ರಗಳನ್ನು ಧರ್ಮದೇವನಿಗೆ ಉಪದೇಶ ಮಾಡಿದನು. ಹೀಗೆ ಕೆಲವು ಕಾಲ ನಡೆದ ಬಳಿಕ, ಒಂದು ದಿನ ಯೋಗಾನಂದನು ಪಾರವನ್ನು ಹೇಳುತ್ತಿರುವಾಗ “ಅಂಗಳದಲ್ಲಿ ಸಿವಾಯಿ ಇಲ್ಲದಿದ್ದರೆ ಅನುಕೂಲವಾಗಿದ್ದಿತು” ಎಂದು ಹೇಳಿದನು. ಧರ್ಮದೇವನು ಆದರ ಅಭಿಪ್ರಾಯವನ್ನು ಗ್ರಹಿಸಿ “ಅವ್ವಣೆಯಾದರೆ ಒಂದು ನಿಮಿಷದಲ್ಲಿ ಅವನಿಲ್ಲದಂತೆ ಮಾಡುವೆನು” ಎನ್ನಲು, ಆನಂದನು “ಅವನನ್ನು ಕೊಲ್ಲುವುದು ನನಗೆ ಎಂದೂ ಸಮ್ಮತಿ ಇಲ್ಲ ; ಇದನ್ನು ನಾನು ನಿನಗೆ ಮೊದಲೇ ಹೇಳಿರುವೆನು” ಎಂದು ಖಂಡಿತವಾಗಿ ಹೇಳಿದನು.

“ತಮಗೆ ಬೇರೆ ಯೋಚನೆಯಿದ್ದರೆ ಅದನ್ನು ಅವನು ಕೊಡಿರಿ, ಆದರಂತೆ ನಡೆಯುವೆನು.”

“ನಿನ್ನ ಕೂಪದಿಂದ ಸಿವಾಯಿ ಓಡಾಡುವ ಅಂಗಳಕ್ಕೆ ಒಂದು ಸುರಂಗ ಹೊಡೆದು ಅಲ್ಲಿ ಹಾಸಿರುವ ಕಲ್ಲುಗಳಲ್ಲಿ ಒಂದನ್ನು ಸಡಲಿಸಿ ಅದು ಕೆಳಗೆ ಬೀಳದಂತೆ ತಡೆಯಿಟ್ಟು, ಅನುಕೂಲವಾದ ಸಮಯವನ್ನು ನೋಡಿಕೊಂಡಿದ್ದು, ಇಟ್ಟಿರುವ ತಡೆಯನ್ನು ಕಿತ್ತು, ಸಿವಾಯಿಯೊಡನೆ ಕಲ್ಲು ಕೆಳಗೆ ಉರುಳುವಂತೆ ಮಾಡಿ, ಕೆಳಕ್ಕೆ ಬಿದ್ದ ಸಿವಾಯಿನ ಬಾಯಿಗೆ ಬಟ್ಟೆಯನ್ನು ತುರುಕಿ, ಕೈಕಾಲು ಕಟ್ಟಿ, ಅಂಗಳದ ಕಿಟಕಿಯ ಮೂಲಕ ನಮ್ಮ ನೂಲೇಣಿಯಿಂದ ಸಮುದ್ರಕ್ಕೆ ಇಳಿದು, ಅಲ್ಲಿಂದ ಸಮೀಪದಲ್ಲಿರುವ ದ್ವೀಪಕ್ಕೆ ಈಸಿಕೊಂಡು

ಹೋಗಬೇಕೆಂದು ನಿಶ್ಚಯಿಸಿದ್ದೇನೆ. ಈ ಯೋಚನೆ ಸರಿಯೇ? ನಿನಗೇನು ತೋರುತ್ತದೆ ಹೇಳು.”

“ಇದು ನನಗೂ ವಿಹಿತವಾಗಿಯೇ ತೋರುತ್ತಿದೆ. ಈ ಕೆಲಸವನ್ನು ಯಾವಾಗ ಪ್ರಾರಂಭಿಸೋಣ?”

“ನಾಳೆಯೇ.”

ಮಾರನೆಯ ದಿನವೇ ಸುರಂಗವ ಕೆಲಸವನ್ನು ಪ್ರಾರಂಭಿಸಿ ಒಂದು ವರ್ಷದಲ್ಲಿ ಅದನ್ನು ಪೂರೈಸಿ, ಒಂದು ಅಮಾವಾಸ್ಯೆಯ ದಿವಸದ ರಾತ್ರಿ ಇಬ್ಬರೂ ಓಡಿಹೋಗುವುದಾಗಿ ನಿಶ್ಚಯಿಸಿ, ಆ ರಾತ್ರಿ ಮಾಡಬೇಕಾದ ಕೆಲಸಗಳನ್ನು ಆ ದಿನ ಮಧ್ಯಾಹ್ನ ಯೋಚಿಸುತ್ತಲಿದ್ದಾಗ, ಆನಂದ ಮುಖವು ರಕ್ತ ಕಡಿಮೆಯಾಗಿ ಬೆವರುತ್ತಿರುವುದನ್ನೂ, ಅವನು ತನ್ನ ಎರಡು ಕೈಗಳನ್ನು ಹಿಡಿದುಕೊಳ್ಳುವುದನ್ನೂ ಧರ್ಮದೇವನು ನೋಡಿ ಗಾಬರಿ ಬಿದ್ದು, ಅಯ್ಯೋ, ಇದೇನು ಗ್ರಹಚಾರ ಬಂದಿತು ಎಂದು ಗೋಳಾಡಲು, ಸನ್ಯಾಸಿಯು ಅವನನ್ನು ನೋಡಿ “ಅಪ್ಪಾ! ನೀನು ಗಾಬರಿಬಿದ್ದರೆ ಕೆಲಸವು ಕೆಟ್ಟುಹೋಗುವುದು; ನಾನು ಹೇಳಿದಂತೆ ಮಾಡಿದರೆ ಒಂದು ವೇಳೆ ನಾನು ಬದುಕಿದರೂ ಬದುಕ ಬಹುದು. ಈಗ ನನಗೆ ಬರುವುದು ಅಸ್ಮಾರವು; ಇದೇ ಅದರ ಸೂಚನೆ. ಈ ರೋಗಕ್ಕೆ ಇರುವುದು ಒಂದೇ ಚಿಕಿತ್ಸೆ. ನನ್ನ ಮಂಚದ ಎಡಗಡೆಯ ಮುಂದಣ ಕಾಲನ್ನು ತೆಗೆದರೆ, ಅದರಲ್ಲಿ ಒಂದು ಸಣ್ಣ ಸೀಸೆಯಲ್ಲಿ ಕೆಂಪು ದ್ರಾವಕ ಒಂದಿರುವುದು; ಅದನ್ನು ಕೈಯೆತ್ತಿಕೊಂಡು ಈ ಜಾಡ್ಯದ ಕಿರು ಚಾಟಿ ಒದ್ದಾಟಗಳೆಲ್ಲವೂ ನಿಂತಮೇಲೆ, ನನ್ನ ಬಾಯನ್ನು ಬಿಡಿಸಿ ಗಂಟಲಲ್ಲಿ ಹತ್ತು ತೊಟ್ಟು ದ್ರಾವಕವನ್ನು ಬಿಟ್ಟರೆ ದೈವಾನುಗ್ರಹದಿಂದ ನಾನು ಬದುಕ ಬಹುದು ಎಂದು ವೇಳೆ ನನ್ನ ಕೂಗಾಟವು ಹೆಚ್ಚಾದರೆ, ಅದು ಹೊರಗೆ ಕೇಳಿಸದಂತೆ ಜೋಪಾನವಾಗಿ ನೋಡಿಕೋ; ಇಲ್ಲವಾದರೆ ನಮ್ಮಿಬ್ಬರನ್ನೂ ಬೇರೆ ಮಾಡುವರು ” ಎಂದನು.

ಹೀಗೆಂದ ಐದು ನಿಮಿಷಗಳಲ್ಲಿಯೇ ಆನಂದನಿಗೆ ಜ್ಞಾನತಪ್ಪೆ ಅವನ ಕಿರಿಚಾಟವು ಪ್ರಾರಂಭವಾಯಿತು. ಧರ್ಮದೇವನು ಅಲ್ಲಿದ್ದ ಕಂಬಳಿಯ ಚೂರನ್ನು ಅವನ ಬಾಯಿಗೆ ತುರುಕಿ ಅವನು ಹೇಳಿದಂತೆ ಸಕಾಲದಲ್ಲಿ ದ್ರಾವಕವನ್ನು ಅವನ ಗಂಟಲಿನಲ್ಲಿ ಬಿಟ್ಟನು. ಔಷಧಿಯು ಬಿದ್ದು ಒಂದು ಗಂಟೆ

ಯಾದರೂ ಆನಂದನಿಗೆ ಜ್ಞಾನವೇ ಬರಲಿಲ್ಲವಾದುವರಿಂದ. ಧರ್ಮದೇವನು ಗಾಬರಿಬಿದ್ದು ಮುಂದೆ ತಾನು ಮಾಡಬೇಕಾದುದು ಯಾವುದೆಂದು ಯೋಚಿಸುತ್ತಿರುವಾಗ, ಯೋಗಿಯು ಕಣ್ಣು ಬಿಡಲು, ಅದನ್ನು ನೋಡಿ ತನ್ನ ಭಾಗದ ದೇವರೇ ಅವರನ್ನು ಬದುಕಿಸಿದನೆಂದು ಸಂತೋಷದಿಂದ ಕೂಗಿಕೊಂಡನು. ಆ ವೇಳೆಗೆ ಸಂಜೆಯಾಯಿತು.

ಹೀಗೆ ಧರ್ಮದೇವನು ಗಟ್ಟಿಯಾಗಿ ಕೂಗುತ್ತಲೆ, ಮಾತನಾಡುವುದಕ್ಕೆ ಶಕ್ತಿಯಿಲ್ಲದುದರಿಂದ, ಆನಂದನು ಕೂಪದ ಬಾಗಿಲನ್ನು ಅವನಿಗೆ ತೋರಿಸಿದನು, ಬಾಗಿಲಲ್ಲಿ ಹೆಜ್ಜೆಗಳ ಸದ್ದಾದುವು. ಆಳು ಬರುವನೆಂದು ತಿಳಿದು ಧರ್ಮದೇವನು ತಟ್ಟನೆದ್ದು ಸುರಂಗದಲ್ಲಿ ಇಳಿದು ಅದರ ಬಾಯಿಗೆ ಕಲ್ಲನ್ನು ಮುಚ್ಚಿ, ತನ್ನ ಕೂಪವನ್ನು ನೇರಿಕೊಂಡನು. ಅವನು ಅತ್ತಕಡೆ ಹೋದೊಡನೆಯೇ ಇತ್ತ ಆಳು ಆನಂದನಿಗೆ ಆಹಾರವನ್ನು ತಂದಿಟ್ಟು ಅವನ ಮುಖವನ್ನು ನೋಡಿ ಇವನಿಗೆ ಇಂದು ಮೆಯ್ ಸ್ವಸ್ಥವಿಲ್ಲದಂತಿದೆ, ಎಂದು ತಿಳಿದು, ಅವನನ್ನು ಮಾತನಾಡಿಸಲು ಅವನು ಯಾವ ಬದಲನ್ನೂ ಹೇಳದೆ ಸುಮ್ಮನಿದ್ದುದರಿಂದ ಬಾಗಿಲನ್ನು ಮುಚ್ಚಿಕೊಂಡು ಹೊರಟುಹೋದನು.

ಆಳು ತನ್ನ ಕೂಪಕ್ಕೆ ಬಂದು ಹೋಗುವವರೆಗೆ ಕಾದಿದ್ದು, ಆನಂದನು ಹೇಗಿರುವನೋ ನೋಡಬೇಕೆಂದು, ಧರ್ಮದೇವನು ಅವನ ಕೂಪಕ್ಕೆ ಹೋದನು. ಅವನು ಬಂದುದನ್ನು ನೋಡಿ ಆನಂದನು ನೀನು ಪುನಃ ಇಲ್ಲಿಗೆ ಬರುವುದಿಲ್ಲವೆಂದು ಇದ್ದೆನು ” ಎಂದನು.

“ ಆದೇನು ಹೀಗೆ ಹೇಳುತ್ತೀರಿ ? ”

“ ಓಡಿಹೋಗಲು ಎಲ್ಲವೂ ಸಿದ್ಧವಾಗಿದ್ದು, ಅದಕ್ಕೆ ಅನುಕೂಲವಾಗಿ ಆಮಾವಾಸ್ಯೆಯ ಕತ್ತಲೂ ಒದಗಿದ್ದಿತು. ನನ್ನನ್ನು ಬಿಟ್ಟು ನೀನೊಬ್ಬನೇ ಓಡಿಹೋಗುವೆಯೋ ಏನೋ ಎಂದಿದ್ದೆ. ”

ಆನಂದನು ಹಾಗೆಂದುದನ್ನು ಕೇಳಿ, ಧರ್ಮದೇವನು ವ್ಯಸನಾಕ್ರಾಂತನಾಗಿ, “ ಸ್ವಾಮೀ ! ತಾವು ನನ್ನನ್ನು ಕೃತಘ್ನನೆಂದು ಎಣಿಸಿದಂತಿದೆ, ನಾನು ಅಂಧವನಲ್ಲ; ತಮ್ಮನ್ನು ಬಿಟ್ಟು ನಾನೆಂದಿಗೂ ಹೋಗತಕ್ಕವನಲ್ಲ ” ಎಂದನು.

“ ನಾನು ಹಾಗೆ ಯೋಚಿಸಿದುದು ತಪ್ಪೆಂದು ಈಗ ತೋರಿತು. ನನ್ನನ್ನು ಕ್ಷಮಿಸು. ಈ ರೋಗದ ವಿಷಯವನ್ನು ನಿನಗೆ ಸ್ವಲ್ಪ ಹೇಳಿರುವೆನು ಕೇಳು.

ನನ್ನನ್ನು ಸೆರೆ ಹಿಡಿಯುವುದಕ್ಕೆ ಒಂದು ವರ್ಷ ಹಿಂದೆ ಈ ರೋಗವು ನನಗೆ ಬಂದಿದ್ದಿತು; ಆಗ ಒಬ್ಬ ವೈದ್ಯನು ನನ್ನ ಅವಸ್ಥೆಯನ್ನು ನೋಡಿ ದಯೆಯಿಟ್ಟು ತನ್ನಲ್ಲಿದ್ದ ದ್ರಾವಕವನ್ನು ಕೊಟ್ಟು ಗುಣವಾಡಿ, ಈ ರೋಗದ ಅನುಪೂರ್ವಿಯನ್ನೆಲ್ಲಾ ನಿಚಾರಿಸಿ, ನನ್ನ ಮನೆತನದಲ್ಲಿ ಎಲ್ಲರಿಗೂ ಈ ರೋಗವಿತ್ತೆಂದು ತಿಳಿದು, ಈ ದ್ರಾವಕವನ್ನು ಮಾಡಿಕೊಟ್ಟನು. ಈ ರೋಗವು ಇನ್ನೊಂದು ಸಾರಿ ಬಂದರೆ ನಾನು ಬದುಕುವುದಿಲ್ಲ ನನ್ನ ಹಿರಿಯರೆಲ್ಲರೂ ಹೀಗೆಯೇ ಸತ್ತರು. ನಾನೂ ಹಾಗೆಯೇ ಈ ಕೂಸಿನಲ್ಲಿ ಸಾಯುವೆನು.”

“ನಾಮೀ! ಏತಕ್ಕೆ ಇಷ್ಟು ಆಧೈರ್ಯ? ಎಂಟು ಹತ್ತು ದಿವಸಗಳಲ್ಲಿ ತಮಗೆ ಮನಸ್ಸು ಕ್ಷಿಯು ಬರುವುದು. ಅನಂತರ ನಾವಿಬ್ಬರೂ ನಮ್ಮ ಏರ್ಪಾಡಿನಂತೆ ಸಮುದ್ರದಲ್ಲಿ ಬಿದ್ದು ದ್ವೀಪಾಂತರವನ್ನು ನೇರೋಣ.”

“ಅಪ್ಪಾ! ನನ್ನ ಎಡಗಡೆಯ ಕೈಕಾಲುಗಳನ್ನು ನೋಡು, ಅವು ಸ್ವಾಧೀನವಿಲ್ಲದೆ ಕಟ್ಟಿಗೆಯಂತೆ ಇರುವುವು. ಈ ಸ್ಥಿತಿಯಲ್ಲಿರುವ ನನ್ನನ್ನು ಕಟ್ಟಿಕೊಂಡು ನೀನೇನಮಾಡಬಲ್ಲೆ?”

“ತಮ್ಮನ್ನು ನನ್ನ ಭುಜವ ಮೇಲೆ ಎತ್ತಿ ಈಜಿಕೊಂಡು ಹೋಗಬಲ್ಲೆನು. ನಾನೆಂದಿಗೂ ತಮ್ಮನ್ನು ಬಿಟ್ಟು ಹೋಗುವುದಿಲ್ಲ.”

ಹೀಗೆಂದು ಧರ್ಮದೇವನ ದಮಾಳುವಾದ ಮನಸ್ಸನ್ನೂ ದೃಢಸಂಕಲ್ಪವನ್ನೂ ನೋಡಿ, ಆನಂದನು ಸಂತೋಷಗಟ್ಟಿ “ಹಾಗೆಯೇ ಆಗಲಿ; ದೇವರು ನಿನಗೆ ಒಳ್ಳೆಯದನ್ನು ಮಾಡಲಿ! ನಿನ್ನ ಕಾರ್ಯಗಳೆಲ್ಲಾ ಕೈಗೊಡಲಿ” ಎಂದು ಹರಸಿ, “ಈಗ ತೋಡಿರುವ ಸುರಂಗವು ಹಾಗೆಯೇ ಇದ್ದರೆ ಸರಿಯಲ್ಲ; ಅದನ್ನು ಸದ್ಯಕ್ಕೆ ಮುಚ್ಚಿರು” ಎಂದನು.

ಹದಿನಾರನೆಯ ಅಧ್ಯಾಯ

ನಿಕ್ಷೇಪ

ತನ್ನ ಬಿಲದಿಂದ ಮಾಡಿದ್ದ ಸುರಂಗವನ್ನು ಮುಚ್ಚುವುದರಲ್ಲಿಯೇ ಎರಡು ದಿವಸಗಳನ್ನು ಕಳೆದು, ಮೂರನೆಯ ದಿನ ಬೆಳಿಗ್ಗೆ ಆನಂದನ ಯೋಗಕ್ಷೇಮವನ್ನು ವಿಚಾರಿಸಲೋಸುಗ ಧರ್ಮದೇವನು ಅವನ ಬಿಲಕ್ಕೆ ಹೋದನು.

ಅವನನ್ನು ನೋಡಿ ಆನಂದನು ತನ್ನ ಬಲಗೈಯಲ್ಲಿ ಇಟ್ಟುಕೊಂಡು ನೋಡುತ್ತ ಲಿದ್ದ ಅರ್ಧ ಸುಟ್ಟಿದ್ದ ಒಂದು ಸಣ್ಣ ಕಾಗದದ ಸುರುಳಿಯನ್ನು ಅವನ ಮುಂದೆ ನೀಡಲು, ಧರ್ಮದೇವನು ಇದೇನೆಂದು ಕೇಳಿದನು. ಅದಕ್ಕೆ ಆನಂದನು “ಓದಿನೋಡು, ತಿಳಿಯುವುದು” ಎಂದನು.

“ಈ ಕಾಗದದಲ್ಲಿ ಬರೆದಿರುವುದು ಇಂತಹುದೆಂದು ಗೊತ್ತಾಗುವುದಿಲ್ಲ; ಇದೂ ಅಲ್ಲದೆ ಅರ್ಧ ಬರವಣಿಗೆಯೆಲ್ಲಾ ಸುಟ್ಟುಹೋಗಿವೆ.”

“ಅಪ್ಪಾ! ಇದೇ ನನ್ನ ಧನ; ಇಂದಿನಿಂದ ಈ ಧನದಲ್ಲಿ ಅರ್ಧ ನಿನ್ನ ದೆಂದು ಸಂಕಲ್ಪಿಸಿರುತ್ತೇನೆ ಈ ಧನದ ವಿಷಯವಾಗಿ ನಾನೆಷ್ಟು ಹೇಳಿದರೂ ಯಾರೂ ನನ್ನ ಮಾತನ್ನು ನಂಬದೆ ಇವನಿಗೆಲ್ಲೋ ಹುಚ್ಚು ಹಿಡಿದಿದೆ ಎಂದು ಹೇಳುತ್ತಾರೆ; ‘ನನ್ನ ಸಮಾಚಾರವನ್ನೆಲ್ಲಾ ಚೆನ್ನಾಗಿ ಬಲ್ಲ ನೀನು ನನಗೆ ಹುಚ್ಚು ಹಿಡಿದಿಲ್ಲವೆಂದು ಬಲ್ಲೆ. ಈ ಅಸೌಖ್ಯವಾದ ಕಾಗದವನ್ನು ಇದು ವರೆಗೂ ನಾನು ಯಾರಿಗೂ ತೋರಿಸಿರಲಿಲ್ಲ, ನಿನ್ನ ತೀಲ ಸ್ವಭಾವಗಳನ್ನು ನಾನು ಚೆನ್ನಾಗಿ ಪರೀಕ್ಷಿಸಿ ಮೆಚ್ಚಿರುವುದರಿಂದ ನಿನಗೆ ಈಗ ತೋರಿಸುವೆನು.”

“ನಿಮ್ಮ ಧನ” ಎಂದು ಧರ್ಮದೇವನು ವ್ಯಸನಾಕ್ರಾಂತನಾದನು.

ಧರ್ಮದೇವನೂ ಎಲ್ಲರಂತೆಯೇ ಆನಂದನು ಹುಚ್ಚನೆಂದು ಮೊದಲು ತಿಳಿದಿದ್ದನು. ಆನಂದನ ಸಂಗಡ ಕೂಡಾಡಿ ಅವನಲ್ಲಿ ವಿದ್ಯಾಭ್ಯಾಸ ಮಾಡಿದ ಮೇಲೆ ಅವನ ಬುದ್ಧಿಯು ಸರಿಯಾಗಿಬಿಡಿತು ಎಂದು ತಿಳಿದನು. ಇಷ್ಟು ದಿನಗಳವರೆಗೂ ಆನಂದನು ಈ ಧನದ ಪ್ರಸ್ತಾಪವನ್ನು ಮಾಡದಿದ್ದುದರಿಂದ ಈ ಹುಚ್ಚು ಬಿಟ್ಟುಹೋಯಿತೆಂದು ಸಂತೋಷವಾಗಿದ್ದನು. ಈಗ ಆನಂದನು ಪುನಃ ಆ ಪ್ರಸ್ತಾಪವನ್ನು ಮಾಡಲು ಆಯ್ಕೋ ಪಾಪ! ಇವನಿಗೆ ಬಂದಿದ್ದ ವ್ಯಾಧಿಯ ದೆಸೆಯಿಂದ ಈ ಹುಚ್ಚು ಮರಳಿ ಬಂದಿತಲ್ಲ ಎಂದು ವ್ಯಸನ ಪಟ್ಟನು.

ಆನಂದನು ಧರ್ಮದೇವನ ಅಭಿವ್ರಾಯವನ್ನು ತಿಳಿದು “ಅಪ್ಪಾ! ನಿನ್ನ ವ್ಯಸನಕ್ಕೆ ಕಾರಣವನ್ನು ನಾನು ಬಲ್ಲೆ; ನಾನು ಹುಚ್ಚನಲ್ಲ. ಈ ಧನವಿರುವುದು ವಾಸ್ತವ, ಅದನ್ನು ಅನುಭವಿಸುವ ವ್ರಾಸ್ತವ ನನಗಿಲ್ಲವೆಂದು ತೋರುತ್ತದೆ; ನೀನಾದರೂ ಅನುಭವಿಸುವವನಾಗು. ಆದರೆ ಸಮಾಚಾರವನ್ನು ನಿನಗೆ ಹೇಳುವೆನು; ನಿಧಾನವಾಗಿ ಕೇಳು” ಎಂದನು.

ಇಷ್ಟು ಹೇಳಿದರೂ ಧರ್ಮದೇವನಿಗೆ ನಂಬುಗೆಯುಂಟಾಗದೆ “ಸ್ವಾಮೀ, ತಮಗೆ ಬಂದಿರುವ ರೋಗವು ಪರಿಹಾರವಾದರೂ, ಆದರೆ ಉತ್ತರಾವಸ್ಥೆಯು ಇನ್ನೂ ನಿವಾರಣೆಯಾಗಲಿಲ್ಲವೆಂದು ತೋರುತ್ತದೆ. ಆದುದರಿಂದ ಈಗ ತಮಗೆ ಬೇಕಾಗಿರುವುದು ಉಪಚಾರವೇ ಹೊರತು ಧನವಲ್ಲ. ಧನದ ವಿಚಾರ ಮತ್ತೊಂದು ವೇಳೆ ಆಗಲಿ” ಎಂದನು.

“ ಈ ರೋಗವು ಮೂರನೆಯ ಸಾರಿ ಬಂದರೆ ನಾನು ಬದುಕಲಾರೆನೆಂದು ವೈದ್ಯನು ಹೇಳಿದ್ದನು, ನನಗೂ ಹಾಗೆಯೇ ತೋರುತ್ತದೆ. ಇದು ಪುನಃ ಯಾವಾಗ ಬರುವುದೋ ಗೊತ್ತಿಲ್ಲದಾದುದರಿಂದ, ಈ ಧನದ ವಿಷಯವನ್ನು ಎಷ್ಟು ಜಾಗ್ರತೆಯಾಗಿ ನಿನಗೆ ತಿಳಿಸಿದರೆ ಅಷ್ಟು ಒಳ್ಳೆಯದು ಎಂದ ಮಾತನ್ನು ಕೇಳುತ್ತಲೇ ಧರ್ಮದೇವನು ಮುಖವನ್ನು ಮರೆಮಾಡಿಕೊಂಡು ನಿಟ್ಟುಸಿರು ಬಿಟ್ಟನು. ಇದನ್ನು ನೋಡಿದ ಯೋಗಾನಂದನು “ ಆಪ್ತಾ! ನಿನಗೆ ಇನ್ನೂ ಅನುಮಾನವು ಬಿಡಲಿಲ್ಲ; ವಿಷಯವನ್ನು ಚೆನ್ನಾಗಿ ವರೀಕ್ಷಿಸಿದ ಹೊರತು ನಿನ್ನ ಅನುಮಾನವು ಪರಿಹಾರವಾಗಲಾರದು. ಇಗೋ! ಈ ಕಾಗದವನ್ನು ಓದಿನೋಡು ” ಎಂದು ಹೇಳಿ ಅವನ ಕೈಯಲ್ಲಿ ಮತ್ತೊಂದು ಕಾಗದವನ್ನು ಓದದಿದ್ದರೆ ಅನಂದನಿಗೆ ಎಲ್ಲಿ ಅಸಮಾಧಾನವಾದೀತೋ ಎಂಬ ಭೀತಿಯಿಂದ ಧರ್ಮದೇವನು ಅದನ್ನು ಓದಿ ನೋಡಿದನು. ಅದರಲ್ಲಿ ಈ ರೀತಿಯಿದ್ದಿತು—

ನನ್ನನ್ನು ವಿಷವಿಟ್ಟು ಕೊಂದು ನನ್ನ ಆಸ್ತಿ
ಕೆಂಬ ಯೋಚನೆಯು ನಮ್ಮ
ಹು ದಿವಸಗಳಿಂದ ಇರುವುದೆಂದ
ಸಂಭವಿಸುವುದೋ ಎಂಬ ಭೀತಿಯಿಂದ
ಕೋಟಿ ವರಹಗಳ ಬೆಲೆಯುಳ್ಳ ನನ್ನಲ್ಲಿರತಕ್ಕ ವಜ್ರ
ರ ಆವಕೌಲ್ಯವಾದ ರತ್ನಗಳು, ವಜ್ರಗಳು ಮುತ್ತುಗಳು
ಚಿನ್ನದ ನಾಣ್ಯಗಳು, ಆಭರಣಗಳು
ದ್ವೀಪದ ಗುಹೆಯಲ್ಲಿರುವ
ಲೆಯಲ್ಲಿ ನಿಕ್ಷೇಪ ಮಾಡಿರುವೆನು
ತ್ತನೆಯ ಕಲ್ಲನ್ನೆತ್ತಿದರೆ

ಮೇಲೆ ಕಂಡ ನನ್ನ ಆಸ್ತಿಯನ್ನೆಲ್ಲಾ
ನಿಗೆ ದಾನಮಾಡಿರುವೆನು
ನಾ
ಪು

ಅದನ್ನು ಓದಿದ ಮೇಲೆ ಧರ್ಮದೇವನು “ನನಗೆ ಇದು ಅರ್ಥವೇ ಆಗಲಿಲ್ಲ” ಎಂದನು.

“ಅದು ನಿನಗೆ ಈಗ ಅರ್ಥವಾಗಲಾರದು. ಆದರೆ ಪೂರ್ವೋತ್ತರಗಳು ತಿಳಿದು ಮತ್ತೊಂದು ಭಾಗವನ್ನೂ ಓದಿನೋಡಿದರೆ ಆಮೇಲೆ ಗೊತ್ತಾಗುವುದು.”

“ ಸ್ವಾಮೀ ; ಈ ಧನವು ಇರುವುದೆಂದು ತಾವು ನಂಬಿರುವಿರೋ ?”

“ ನನಗೆ ಆ ನಂಬುಗೆಯುಂಟು: ಹಿಂದಣ ಕಥೆಯನ್ನು ಕೇಳಿದರೆ ನಿನಗೂ ನಂಬುಗೆಯುಂಟಾಗುವುದು. ಅದನ್ನು ಸಾವಧಾನವಾಗಿ ಕೇಳು.”

ಆ ಕಥೆಯನ್ನು ಕೇಳಲು ಧರ್ಮದೇವನಿಗೆ ಇಷ್ಟವಿರಲಿಲ್ಲ. ಅವನ ಅಭಿಪ್ರಾಯದಲ್ಲಿ ಆನಂದನ ಧನವು ಕನಸಿನ ಗಂಟಂತಿದ್ದಿತು. ಆದರೂ ಆನಂದನಿಗೆ ಅಸಮಾಧಾನವಾಗಿರಬೇಕೆಂದು ಅವನ ಕಥೆಯನ್ನು ಕೇಳಲು ಕುಳಿತನು. ಅಷ್ಟರಲ್ಲಿಯೇ ಬಿಲದಹೊರಗೆ ಯಾರೋ ಜನರು ಬರುವ ಸದ್ದಾಯಿತು. ಒಡನೆಯೇ ಸನ್ಯಾಸಿಯಿಂದ ತಪ್ಪಿಸಿಕೊಂಡು ಹೋಗಲು ಅನುಕೂಲವಾದ ನೆನವು ಸಿಕ್ಕಿತೆಂದು ಧರ್ಮದೇವನು ತಟ್ಟನೆದ್ದು, ಸುರಂಗದ ಬಾಗಿಲನ್ನು ಮುಚ್ಚಿಕೊಂಡು ತನ್ನ ಬಿಲವನ್ನು ಸೇರಿದನು.

ಅತ್ತ ಆನಂದನು ತನ್ನ ಕೈಯಲ್ಲಿದ್ದ ಕಾಗದದ ಚೂರುಗಳನ್ನು ಹಾಸಿಗೆಯ ಕೆಳಗೆ ಮುಚ್ಚಿಟ್ಟು ಸುರಂಗದ ಬಾಯಿಗೆ ಮುಚ್ಚಿದ್ದ ಕಲ್ಲಿನ ಮೇಲೆ ತನ್ನ ಹಳೇ ಚಾವೆಯನ್ನು ಹಾಸಿ ಅದರ ಮೇಲೆ ಎಂದಿನಂತೆ ಕುಳಿತಿದ್ದನು. ಬಿಲದ ಬಾಗಿಲು ತೆಗೆಯುತ್ತಲೇ, ಅಧಿಕಾರಿಯು ಒಳಕ್ಕೆ ಬಂದನು. ಅವನನ್ನು ನೋಡಿದ ಕೂಡಲೆ, ತನ್ನ ವ್ಯಾಧಿಯ ಸಮಾಚಾರವನ್ನು ಆಳಿನಿಂದ ತಿಳಿದು ತನ್ನ ಯೋಗಕ್ಷೇಮವನ್ನು ವಿಚಾರಿಸಲು ಬಂದಿರುವನೆಂದು ಊಹಿಸಿ, ತಾನು ವ್ಯಾಧಿಗ್ರಸ್ಥನೆಂದು ತಿಳಿದರೆ ಈ ಕೂವವನ್ನು ತಪ್ಪಿಸಿ ಬೇರೆಕಡೆ ಕಳುಹಿಸಿದರೆ ಎಲ್ಲಿ ಧರ್ಮದೇವನ ಸಹವಾಸವು ತಪ್ಪಿಹೋಗುವುದೋ ಎಂದು ದಿಗಿಲುಪಟ್ಟು, ಸ್ವಸ್ಥವಾಗಿದ್ದವನಂತೆ ನಟಿಸಿದನು. ಅಧಿಕಾರಿಯು ಆನಂದ

ನನ್ನ ನೋಡಿ ಇವನಿಗೆ ಎಲ್ಲಿಯೋ ದೇಹವು ಜಡವಾಗಿರಬೇಕು ಎಂದು ಗೋಣಗುಟ್ಟುತ್ತ ಹೊರಟುಹೋದನು.

ತನ್ನ ಕೂವವನ್ನು ನೇರುತ್ತಲೆ, ಧರ್ಮದೇವನಿಗೆ ನಾನಾವಿಧವಾದ ಆಲೋಚನೆಗಳುಂಟಾದವು. ಸನ್ಯಾಸಿಯು ಮನೋವ್ಯಾಪಾರವನ್ನೂ ಮಾತು ಕತೆಗಳನ್ನೂ ನೋಡಿದರೆ ಅವನನ್ನು ಹುಚ್ಚನೆಂದು ಹೇಳುವವರೇ ಹುಚ್ಚರು; ಧನದ ವಿಚಾರ ನೋಡಿದರೆ ಅವನಿಗೆ ಹುಚ್ಚಿಲ್ಲವೆಂದು ಹೇಳದೆ ಇರುವುದಕ್ಕಾಗುವುದಿಲ್ಲ; ಈ ಧನವು ಕುದುರೆಯ ಕೊಂಬಿನಂತೆಯೋ? ಇಲ್ಲ ನಿಜವೋ? ಅವನಿಗೆ ಇಷ್ಟು ಧನವಿದ್ದಿದ್ದರೆ ಅವನು ಈ ಗತಿಗೆ ಏಕೆ ಬರುತ್ತಲಿದ್ದನು? ಒಂದು ವೇಳೆ ಅದು ಇನ್ನೂ ಅವನ ಕೈಗೆ ಸಿಕ್ಕಿರಲಾರದು, ಅಥವಾ ಅದನ್ನು ಅನುಭವಿಸುವ ಪ್ರಾಪ್ತಿಯಿಲ್ಲದೆ ಇರಬಹುದು. ಮಿಕ್ಕಾದ ವಿಷಯಗಳಲ್ಲೆಲ್ಲಾ ಬುದ್ಧಿಮಂತ್ರನಾಗಿಯೂ ವಿವೇಕಿಯಾಗಿಯೂ ಇರುವ ಅವನು ಈ ಧನದ ವಿಷಯದಲ್ಲಿ ಮಾತ್ರ ಹುಚ್ಚನೆಂದರೆ ನಂಬಲಾದೀತೇ? ಆದರೆ ಲೋಕದಲ್ಲಿ ಕೆಲವರು ಏಕವಿಷಯೋನ್ಮತ್ತರಾಗಿರುವರೆಂದು ಕೇಳಿದ್ದೇನೆ; ಅವನೂ ಏತಕ್ಕೆ ಅಂಧನಾಗಿರಬಾರದು ಎಂದು ಈ ರೀತಿಯಾಗಿ ಪರಸ್ಪರ ವಿರೋಧಾಲೋಚನೆಗಳು ಹುಟ್ಟಿ ಯಾವುದನ್ನೂ ನಿರ್ಣಯಿಸಲರಿಯದೆ ಧರ್ಮದೇವನು ವೇಷಾಡುತ್ತಿರಲು, ಆನಂದನು ತನ್ನ ಬಿಲದಿಂದ ಕಷ್ಟವಟ್ಟುಕೊಂಡು, ಧರ್ಮದೇವನ ಬಿಲಕ್ಕೆ ಬಂದು “ಆವ್ವಾ! ನಾನು ಕೊಡಬೇಕೆಂದಿರುವ ದಾನವನ್ನು ಸ್ವೀಕರಿಸ ಕೂಡದೆಂದು ನೀನು ಎಷ್ಟು ತಪ್ಪಿಸಿಕೊಂಡು ಹೋದರೂ ನಾನು ಬೇರೆ ನಿನ್ನನ್ನು ಬಿಡುವನಲ್ಲ. ಈ ಧನದ ವಿಚಾರವನ್ನು ನಿನಗೆ ತಿಳಿಸಬೇಕೆಂಬ ಕುತೂಹಲದಿಂದ ಕಷ್ಟವಟ್ಟುಕೊಂಡು ಇಲ್ಲಿಗೆ ಬಂದೆನು” ಎಂದನು.

ಆ ನಂದನಿಂದ ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲವೆಂದು ತಿಳಿದು ಧರ್ಮದೇವನು ಅವನನ್ನು ತನ್ನ ಮಂಚದ ಮೇಲೆ ಕುಳ್ಳಿರಿಸಿ ತಾನು ಒಂದು ಕಾಲುಮಣಿಯಮೇಲೆ ಕುಳಿತನು. ಆನಂದನು ತನ್ನ ಕಥೆಯನ್ನು ಈ ರೀತಿ ಪ್ರಾರಂಭಿಸಿದನು :—

“ ಈಗ ಸುಮಾರು ಮುನ್ನೂರು ವರ್ಷಗಳ ಹಿಂದೆ ಕಳಿಂಗವೆಂಬುದೊಂದು ದೊಡ್ಡ ರಾಜ್ಯವಿದ್ದಿತು. ಆ ರಾಜ್ಯದಲ್ಲಿ ದುಷ್ಟಬುದ್ಧಿಯೆಂಬ ಒಬ್ಬ ದೊರೆಯು ಇದ್ದನು. ಬಾಲ್ಯದಲ್ಲಿಯೇ ಅವನ ತಂದೆಯು ಕಾಲವಾದುದರಿಂದ, ಪ್ರಧಾನ

ನಾಗಿದ್ದ ನಾಗೇಂದ್ರನೆಂಬುವನು ದುಷ್ಟಬುದ್ಧಿಗೆ ವಟ್ಟುಭಿವೇಕನಾಡಿ, ಅವನ ಹೆಸರಿನಲ್ಲಿ ತಾನು ರಾಜ್ಯವಾಳುತ್ತಿದ್ದನು.

“ನಾಗೇಂದ್ರನು ದೊಡ್ಡಮನೆತನದವನು ; ಅವನ ಪೂರ್ವಿಕರೆಲ್ಲರೂ ಶ್ರೀಮಂತರಾಗಿಯೂ ವಿವೇಕಿಗಳಾಗಿಯೂ ಇದ್ದುದರಿಂದ ಹಿರಿಯರು ಗಳಿಸಿ ಟ್ಟಿದ್ದ ಧನವನ್ನು ಕಾಪಿಟ್ಟುಕೊಂಡು ಬಂದುದಲ್ಲದೆ ತಾವು ಗಳಿಸುವ ಧನದಿಂದ ವೃದ್ಧಿವಡಿಸುತ್ತಲೂ ಇದ್ದರು. ಅವರ ಕಾಲಾನಂತರ ಆ ಧನವೆಲ್ಲಾ ನಾಗೇಂದ್ರನಿಗೆ ಸೇರಿತು. ಇವನಿಗೆ ಒಂದುಕಾಲ ಮಕ್ಕಳೆಲ್ಲದೆ ಇದ್ದು, ಆನಂತರ ಒಬ್ಬ ಮಗನು ಹುಟ್ಟಿ, ಹದಿನೆಂಟು ವಯಸ್ಸು ಬೆಳೆದು ಮೃತವಟ್ಟನು. ಮಗನು ಹೋದ ಆರುತಿಂಗಳಲ್ಲೆಯೇ ಅವನ ಮಡದಿಯೂ ದೈವಾರ್ಥಿನೆ ಯಾದಳು. ಅಪರವಯಸ್ಸಾಗಿದ್ದುದರಿಂದ ನಾಗೇಂದ್ರನು ಪುನರ್ವಿವಾಹದ ಯೋಚನೆಯನ್ನು ಬಿಟ್ಟು ತನ್ನ ಸಂವಾದಸಂಪನ್ನೆಲ್ಲಾ ವಿಶೇಷವಾಗಿ ದಾನ ಧರ್ಮ ಮಾಡುವುದರಲ್ಲಿ ವೆಚ್ಚಮಾಡುತ್ತಲಿದ್ದನು.

“ದುಷ್ಟಬುದ್ಧಿಯು ಪ್ರಾಪ್ತವಯಸ್ಸುನಾದ ಮೇಲೆ ರಾಜ್ಯಭಾರವನ್ನು ತಾನೇವಹಿಸಿ ದುರ್ಮುಕ್ತಿಗಳ ಸಹವಾಸಬೋಧನೆಗಳಿಂದ ನಾಗೇಂದ್ರನು ಗಳಿಸಿ ಬಂಡಾರದಲ್ಲಿಟ್ಟಿದ್ದ ದ್ರವ್ಯವನ್ನೆಲ್ಲ ದುರುವಯೋಗಪಡಿಸಿದುದಲ್ಲದೆ, ನಾಗೇಂದ್ರನು ತನ್ನಲ್ಲಿರುವ ಆವಾರವಾದ ಧನವನ್ನು ತನ್ನ ನೋದರಳಿಯ ಮಹೇಂದ್ರನಿಗೆ ಕೊಟ್ಟುಬಿಟ್ಟನು. ಆವರಿಬ್ಬರನ್ನೂ ವಿಷಯಾಕಿ ಕೊಂದರೆ ಜನಗಳ ದೂರಿಗೆ ಸಿಕ್ಕದೆ, ಹಣವನ್ನೆಲ್ಲ ತನ್ನ ಭಂಡಾರಕ್ಕೆ ನೇರಿಸಿಕೊಳ್ಳ ಬಹುದೆಂಬ ದುರಾಲೋಚನೆಯಿಂದ, ಆವರಿಬ್ಬರಿಗೂ ವಿಷಪ್ರಾರನಮಾಡಿಸಲು ತಕ್ಕ ಏರ್ಪಾಡುಗಳನ್ನೆಲ್ಲಾ ಮಾಡಿಸಿದನು.

“ನಾಗೇಂದ್ರನು ಎಲ್ಲಿ ಹೋಗುವುದಕ್ಕೂ ದಿಕ್ಕುತೋಚದೆ ದೇವರು ಮಾಡಿದ ಹಾಗಾಗಲಿ ಎಂದು ಸುಮ್ಮನಿದ್ದನು. ಅವನಿಗೆ ತನ್ನ ನೋದರಳಿಯ ನನ್ನು ದೊರೆಯು ಕೊಲ್ಲಿಸುವನೆಂಬ ಸಂಗತಿಯು ತಿಳಿಯದು. ಆದುದರಿಂದ ತನ್ನ ಮರಣಶಾಸನವನ್ನು ಬರೆದಿಟ್ಟು ಮಹೇಂದ್ರನಿಗೆ ಕೆಲವು ಸಮಾಚಾರ ಗಳನ್ನು ಹೇಳಿ ಕಳುಹಿಸಿದ್ದನು. ಮಹೇಂದ್ರನಿಗೆ ಈ ಸಮಾಚಾರಗಳು ಸೇರುವುದರೊಳಗಾಗಿ ಸಮಯವನ್ನು ನಿರೀಕ್ಷಿಸುತ್ತಲಿದ್ದ ದೊರೆಯು, ಆವರಿಬ್ಬ ರನ್ನೂ ಏಕಕಾಲದಲ್ಲಿಯೇ ಕೊಲ್ಲಿಸಿ, ನಾಗೇಂದ್ರನ ಮನೆಯನ್ನು ಲೋಧನೆ

ಮಾಡಿಸಲು, ಕೆಲವು ಬೆಳ್ಳಿ ಪಾತ್ರೆಗಳು, ಚಿನ್ನದ ಒಡವೆಗಳು ವಿನಾ ಬೇರಾವುದೂ ಸಿಕ್ಕಲಿಲ್ಲ. ಅನಂತರ ನಾಗೇಂದ್ರನ ಮರಣಶಾಸನವನ್ನು ನೋಡಲು ತನ್ನ ಆಸ್ತಿಯನ್ನೆಲ್ಲಾ ಸೋದರಳಿಯ ಮಹೇಂದ್ರನಿಗೆ ಕೊಟ್ಟಿರುವಂತೆಯೂ, ವಂಶಪಾರಂಪರ್ಯವಾಗಿ ಬಂದಿರುವ ಸ್ತೋತ್ರರತ್ನ ವೆಂಬ ಗ್ರಂಥವನ್ನು ಯಾರಿಗೂ ಕೊಡದಂತೆ ತನ್ನ ಜ್ಞಾಪಕಾರ್ಥವಾಗಿ ಅವನೇ ಇಟ್ಟುಕೊಂಡು ವಿಶ್ವಾಸಪೂರ್ವಕ ಕಾಪಿಟ್ಟುಕೊಂಡು ಬರಬೇಕೆಂತಲೂ ಇದ್ದಿತು. ಪುಸ್ತಕಗಳು, ಕುರ್ಚಿ, ಮೇಜು ಮುಂತಾದ ಬೆಲೆಯಿಲ್ಲದೆ ಇರುವ ಪದಾರ್ಥಗಳು ವಿನಾ ಮಿಕ್ಕುವೆಲ್ಲವನ್ನೂ ದೊರೆಯ ಕಡೆಯವರು ದೋಚಿಕೊಂಡು ಹೋದರು. ಈ ವಂಶದಲ್ಲಿದ್ದ ಅಪಾರವಾದ ಧನವು ಏನಾಯಿತೆಂಬುದು ಯಾರಿಗೂ ಗೊತ್ತಾಗಲಿಲ್ಲ.

“ಮಹೇಂದ್ರನು ಸತ್ತಾಗ ಅವನ ಹೆಂಡತಿಯು ಗರ್ಭಿಣಿಯಾಗಿದ್ದಳು. ಕೆಲವು ಮಾಸಗಳಾದ ಬಳಿಕ ಅವಳಿಗೆ ಒಬ್ಬ ಗಂಡುಮಗನು ಹುಟ್ಟಿ ಮಹೇಂದ್ರ ವಂಶವು ಅಂಕುರಿತವಾಯಿತು. ಈ ವಂಶದವರು ಬಹುಕಾಲ ಬಡವರಾಗಿದ್ದು ಕೊನೆಗೆ ಕಳಿಂಗದೇಶವನ್ನು ಬಿಟ್ಟು ಇಂದ್ರಪ್ರಸ್ಥದಲ್ಲಿ ನೆಲೆಗೊಂಡು, ಇವರಲ್ಲಿ ಕೊನೆಯವನಾದ ಜಿತೇಂದ್ರಿಯನೆಂಬುವನು ಸಕಲಶಾಸ್ತ್ರ ಪಾರಂಗತನಾಗಿ ಸನ್ಯಾಸಾಶ್ರಮವನ್ನು ಸ್ವೀಕರಿಸಿ ಪರಮಾನಂದನೆಂಬ ಹೆಸರಿನಿಂದ ಬೆಳಗುತ್ತಿದ್ದನು. ನಾನು ಅವನಿಗೆ ಶಿಷ್ಯನಾಗಿ ಬಹುಕಾಲ ಅವನಲ್ಲಿ ವಿದ್ಯಾಭ್ಯಾಸವನ್ನು ಮಾಡಿ ಅವನ ಅಪ್ಪಣೆಯಮೇರೆಗೆ ಅವನಲ್ಲಿದ್ದ ಕಾಗದ ಪತ್ರಗಳನ್ನೆಲ್ಲಾ ಓದಿ ಅವನ ವಂಶ ಚರಿತ್ರೆಯನ್ನು ಬರೆದೆನು. ನಾನು ಓದಿದ ಕಾಗದ ಪತ್ರಗಳಿಂದ ಪರಮಾನಂದನ ವಂಶದವರೆಲ್ಲರೂ ಶ್ರೀಮಂತರಾಗಿದ್ದರೆಂದು ತಿಳಿಯಬಂದಿತು; ಆದರೆ ಅವರು ಗಳಿಸಿಟ್ಟಿದ್ದ ಅಪರಿಮಿತವಾದ ಧನವೇನಾಯಿತೆಂಬುದು ಮಾತ್ರ ತಿಳಿಯಲಿಲ್ಲ. ಅದು ವ್ಯಯವಾಗದೆಯೂ ಅಪಹರಿಸಲ್ಪಡದೆಯೂ ಇದೆಯೆಂಬ ಸಂಗತಿ ಮಾತ್ರ ಚೆನ್ನಾಗಿ ದೃಢವಾಯಿತು. ಅಂದಿನಿಂದ ನಾನೂ ಪರಮಾನಂದನೂ ಮನೆಯಲ್ಲಿದ್ದ ಪ್ರತಿಯೊಂದು ಕಾಗದವನ್ನೂ ಪುಸ್ತಕವನ್ನೂ ನೋಡಿ ನೋಡಿ ಬೇಸತ್ತು, ಆ ಧನದ ಹಂಬಲನ್ನೇ ಬಿಟ್ಟುಬಿಟ್ಟೆವು.”

“ಪರಮಾನಂದನಿಗೆ ಅಂತ್ಯಕಾಲವು ಸಮೀಪಿಸಿತು. ಆಗ ಆತನು ನನ್ನನ್ನು ಕರೆದು ಅಯ್ಯಾ, ನಾನು ಸನ್ಯಾಸಿಯಾದುದರಿಂದ ನನಗೆ ಹೆಂಡತಿ ಮಕ್ಕಳು ಯಾರೂ ಇಲ್ಲ; ನಮ್ಮ ವಂಶದವರು ಒಬ್ಬರೂ ಇಲ್ಲ. ನೀನು ನನ್ನ ಶಿಷ್ಯ

ನಾದುದರಿಂದ ನೀನೇ ನನ್ನ ಮಗ; ನನ್ನ ಸರ್ವಸ್ವವನ್ನೂ ನಿನಗೆ ಕೊಟ್ಟಿರುವೆನು ಎಂದು ಹೇಳಿ ಸ್ವರ್ಗಸ್ಥನಾದನು. ಅವನಿಗೆ ಮಾಡಬೇಕಾದ ಉತ್ತರಕ್ರಿಯೆಗಳನ್ನೆಲ್ಲಾ ನಾನೇಮಾಡಿ ಅವನ ಮನೆಯಲ್ಲಿಯೇ ವಾಸಮಾಡುತ್ತ ಸ್ತೋತ್ರ ರತ್ನವು ಶ್ಲಾಘ್ಯವಾದ ಗ್ರಂಥವಾಗಿದ್ದುದರಿಂದ ಯಾವಾಗಲೂ ಅದನ್ನೇ ಓದುತ್ತ ಕಾಲವನ್ನು ಕಳೆಯುತ್ತಲಿದ್ದೆನು.”

“ಇಂದ್ರಪ್ರಸ್ಥದಲ್ಲಿ ಬೇಸಗೆಯಲ್ಲಿ ಒಲು ಬಿಸಲು; ಚಳಿಗಾಲದಲ್ಲಿ ಬಲು ಚಳಿ. ಚಳಿಗಾಲದಲ್ಲಿ ರಾತ್ರಿಯೂ ಹಗಲೂ ಬೆಂಕಿಯನ್ನು ಕಾಯದಿದ್ದರೆ ಸಹಿಸುವುದು ಕಷ್ಟವಾದುದರಿಂದ, ಕುಳಿತು ಮಲಗುವ ಕೊಟ್ಟಡಿಗಳಲ್ಲಿ ಯಾವಾಗಲೂ ಕುಂವಟೆಯು ಇದ್ದೇಯಿರಬೇಕು. ನನ್ನನ್ನು ಸೆರೆಹಿಡಿಯುವುದಕ್ಕೆ ಹದಿನೈದು ದಿವಸಗಳ ಹಿಂದೆ ಒಂದು ದಿನ ರಾತ್ರಿ ಎಂದಿನಂತೆ ನಾನು ಓದುತ್ತಲಿದ್ದಾಗ, ಆ ದಿನ ನನಗೆ ಔತಣದ ಊಟವಾಗಿತ್ತುದರಿಂದ, ಹಾಗೆಯೇ ಕುರ್ಚಿಯ ಮೇಲೆ ಕುಳಿತು ಓದುತ್ತಲಿದ್ದವನು ನಿದ್ದೆ ಹೋದನು. ಸುಮಾರು ಅರ್ಧರಾತ್ರಿಯಲ್ಲಿ ಎಚ್ಚರವಾಗಿ ಕಣ್ಣು ತೆರೆದು ನೋಡಿದನು. ದೀಪವು ನೊಂದು ಹೋಗಿ ಆಗ್ನಿಷ್ಟಿಕೆಯೂ ಬೆಂಕಿಯೂ ತಣ್ಣಗಾಗುವುದರಲ್ಲಿದ್ದಿತು. ದೀವಿಗೆ ಹೊತ್ತಿನಲೋಸುಗ ಬೆಂಕಿಯ ಕಡ್ಡಿಯನ್ನು ಹುಡುಕಿದನು. ಅದು ಸಿಕ್ಕಲಿಲ್ಲ; ಆಗ್ನಿಷ್ಟಿಕೆಯ ಬೆಂಕಿಯಲ್ಲಿ ದೀಪವನ್ನು ಹೊತ್ತಿಸಿ ಹಾಸಿಗೆಯನ್ನು ಹಾಸಿಕೊಂಡು ಮಲಗೋಣವೆಂದು ಯೋಚಿಸಿ ಕಾಗದದ ಚೂರನ್ನು ಹುಡುಕಿದನು. ಆದೂ ಕೈಗೆ ಸಿಕ್ಕದೆ ಇದ್ದುದರಿಂದ ಸ್ತೋತ್ರರತ್ನಗ್ರಂಥದಲ್ಲಿ ಗುರುತಿಗಾಗಿ ಇಟ್ಟಿದ್ದ ಬರೆಯ ಕಾಗದದ ಚೂರು ಜ್ಞಾಪಕಕ್ಕೆ ಬಂದು ಅದನ್ನು ತೆಗೆದು ಸುರುಳಿಸುತ್ತಿ ಬೆಂಕಿಯಲ್ಲಿಟ್ಟು ಹೊತ್ತಿಸಿದನು. ಅದಕ್ಕೆ ಉರಿ ತಗುಲಿದ ಕೂಡಲೆ ಅದರಲ್ಲಿ ಅಕ್ಷರಗಳು ಸ್ಪಷ್ಟವಾಗಿ ಕಾಣಿಸಿದುವು. ಅದನ್ನು ನೋಡಿ ನನಗೆ ಆಶ್ಚರ್ಯವುಂಟಾಗಿ ತಟ್ಟನೆ ಆ ಉರಿಯನ್ನು ಆರಿಸಿ ಬೇರೆ ಕಾಗದವನ್ನು ತೆಗೆದು ಅದರಿಂದ ದೀಪವನ್ನು ಹೊತ್ತಿಸಿದನು. ಬಳಿಕ ನಾನು ಆ ಅರ್ಥ ಸುಟ್ಟಿದ್ದ ಕಾಗದವನ್ನು ನೋಡಲು ಇದುವರೆಗೆ ಬರೆಯ ಕಾಗದವೆಂದು ಸ್ತೋತ್ರರತ್ನದಲ್ಲಿ ಗುರುತಿಗಾಗಿ ಇಟ್ಟಿದ್ದುದು ಯಾವುದೋ ಒಂದು ಅಗೋಚರವಾದ ಮನೆಯಲ್ಲಿ ಬರೆದು ಇಟ್ಟಿದ್ದ ನಾಗೇಂದ್ರನ ಮರಣಶಾಸನವೆಂದು ತೋರಿತು.”

“ತಾವು ಮೊದಲು ನನಗೆ ತೋರಿಸಿದುದು ಅದೇ ಕಾಗದವೋ?”

“ಅಹುದು.”

“ಹಾಗಾದರೆ ಸುಟ್ಟುಹೋದ ಭಾಗವನ್ನು ಹೇಗೆ ಪೂರೈಮಾಡಿರಿ?”

“ಆ ಕಾಗದದ ಅಳತೆಯೂ ಆ ಮನೆತನದವರ ಆಸ್ತಿಯೂ ಸುಮಾರಾಗಿ ನನಗೆ ಗೊತ್ತಾಗಿದ್ದಿತು. ಸುಟ್ಟುಹೋದ ಕಾಗದದಲ್ಲಿ ಎಷ್ಟು ಅಕ್ಷರಗಳು ಇರಬಹುದೆಂಬುದನ್ನು ನಿಂತ ಅರ್ಥಭಾಗದಲ್ಲಿರುವ ವಾಕ್ಯಗಳು ಸೇರಿದರೆ ಅಭಿಪ್ರಾಯವು ಸರಿಹೋಗುವುದೆಂದು ಹತ್ತು ಹನ್ನೊಂದು ದಿವಸಗಳವರೆಗೆ ಯೋಚಿಸಿ ಅಲ್ಲಿರಬೇಕಾದುದನ್ನು ನಿರ್ಣಯಿಸಿ, ಇಗೋ ಈ ಕಾಗದದಲ್ಲಿ ಬರೆದಿರುವಂತೆ ಬರೆದೆನು. ಇದನ್ನು ಓದಿನೋಡು” ಎಂದು ಧರ್ಮದೇವನಿಗೆ ಮತ್ತೊಂದು ಕಾಗದವನ್ನು ಕೊಟ್ಟನು :—

....ಯನ್ನೆಲ್ಲಾ ದೋಚಿಕೊಳ್ಳಬೇ
.... ರಾಜನಾದ ದುಷ್ಟಬುದ್ಧಿಗೆ ಬ
....ದು ತಿಳಿದು, ನನಗೆ ಯಾವಾಗ ಮರಣವು
.... ಸುಮಾರು ಹದಿನೂರು
....ಕೆಂಪು, ಪಚ್ಚೆ ಮತ್ತು ಇತ
.... ಚಿನ್ನದ ಗಟ್ಟಿಗಳು
.... ಇವೆಲ್ಲವನ್ನೂ ಮಲಯ
.... ಸಣ್ಣ ಗುಹೆಯ ನೈಋತ್ಯದ ಮೂ
....ಆ ದ್ವೀಪದ ಪಶ್ಚಿಮದ ಕೊಲ್ಲಿಯಿಂದ ಇಷ್ಟ
.... ಗುಹೆಯ ಬಾಗಿಲು ಸಿಕ್ಕುವುದು. ಆ ಗು
.... ಮೂಲೆಯಲ್ಲಿ ಸಣ್ಣ ಗುಹೆಯ ಬಾಗಿಲಿರುವುದು
.... ನನ್ನ ಸೋದರಳಿಯ ಮಹೇಂದ್ರ
.... ಗೇಂದ್ರ
.... ಧಾನ.

ಧರ್ಮದೇವನು ಇನ್ನೂ ಓದಿ ಪೂರೈಸುತ್ತಲಿ, ಆನಂದನು ಈಗ “ಈ ಎರಡು ಕಾಗದಗಳನ್ನೂ ಸೇರಿಸಿ ಓದಿನೋಡು” ಎಂದನು. ಆಗ ಧರ್ಮದೇವನು ಆ ಎರಡು ಭಾಗಗಳನ್ನೂ ಸೇರಿಸಿ ಈ ಕೆಳಗಿರುವಂತೆ ಓದಿದನು :—

ನನ್ನನ್ನು ವಿಷವಿಟ್ಟು ಕೊಂದು ನನ್ನ ಆಸ್ತಿ....ಯನ್ನೆಲ್ಲಾ ದೋಚಿಕೊಳ್ಳಬೇಕೆಂಬ ಯೋಚನೆಯು ನಮ್ಮ....ರಾಜನಾದ ದುಷ್ಟಬುದ್ಧಿಗೆ ಬಹು ದಿವಸಗಳಿಂದ ಇರುವುದೆ....ದು ತಿಳಿದು, ನನಗೆ ಯಾವಾಗ ಮರಣವು ಸಂಭವಿಸುವುದೋ ಎಂಬ ಭೀತಿಯಿಂದ....ಸುಮಾರು ಹದಿಮೂರು ಕೋಟಿ ವರಹಗಳ ಬೆಲೆಯುಳ್ಳ ನನ್ನಲ್ಲಿರತಕ್ಕ ವಜ್ರ... ಕೆಂಪು, ಪಚ್ಚಿ ಮತ್ತು ಇತರ ಆಮೌಲ್ಯವಾದ ರತ್ನಗಳು, ಮುತ್ತುಗಳು....ಚಿನ್ನದ ಗಟ್ಟಿಗಳು, ಚಿನ್ನದ ನಾಣ್ಯಗಳು, ಆಭರಣಗಳು... ಇವೆಲ್ಲವನ್ನೂ ಮಲಯ ದ್ವೀಪದ ಗುಹೆಯಲ್ಲಿರುವ ...ಸಣ್ಣ ಗುಹೆಯ ನೈಋತ್ಯದ ಮೂಲೆಯಲ್ಲಿ ನಿಕ್ಷೇಪಮಾಡಿರುವೆನು... ಆ ದೀಪದ ಪಶ್ಚಿಮದ ಕೊಲ್ಲಿಯಿಂದ ಇಪ್ಪತ್ತನೆಯ ಕಲ್ಲನ್ನೆತ್ತಿದರೆ . ಗುಹೆಯ ಬಾಗಿಲು ಸಿಕ್ಕುವುದು. ಆ ಗುಹೆಯ ವಾಯವ್ಯ....ಮೂಲೆಯಲ್ಲಿ ಸಣ್ಣ ಗುಹೆಯ ಬಾಗಿಲಿರುವುದು. ಮೇಲೆ ಕಂಡ ನನ್ನ ಆಸ್ತಿಯನ್ನೆಲ್ಲಾ....ನನ್ನ ಸೋದರಳಿಯ ಮಹೇಂದ್ರನಿಗೆ ದಾನಮಾಡಿರುವೆನು.

ನಾ. ..ಗೇಂದ್ರ.

ಪ್ರ....ಧಾನ.

ಅದನ್ನು ಓದಿದ ಕೂಡಲೇ ಧರ್ಮದೇವನು “ಇದು ವ್ರತೈಕ ಮರಣಪತ್ರ. ಇದನ್ನು ಸ್ತೋತ್ರರತ್ನದಲ್ಲಿಟ್ಟಿದ್ದ ಕಾರಣ ನಾಗೇಂದ್ರನು ಆ ವು ಸ್ತ ಕ ವ ನ್ನು ಯಾರಿಗೂ ಕೊಡದೆ ಮಹೇಂದ್ರನೇ ಇಟ್ಟುಕೊಂಡಿರಬೇಕೆಂದು ಮತ್ತೊಂದು ಮರಣಶಾಸನದಲ್ಲಿ ಬರೆದಿದ್ದನೆಂದೂ ತೋರುತ್ತದೆ” ಎಂದನು.

“ಅಹುದು.”

“ತಮಗೆ ಈ ಸಮಾಚಾರವು ತಿಳಿದ ಮೇಲೆ ಏನುಮಾಡಿದಿರಿ?”

“ಮಲಯ ದ್ವೀಪಕ್ಕೆ ಹೊರಡುವುದಕ್ಕೆ ಅತಿತ್ವರೈಂದಿ ಅಣಿಮಾಡಿ ಕೊಂಡೆನು. ನನ್ನ ಆತುರವನ್ನು ಕಂಡು ಇಂದ್ರಪ್ರಸ್ಥದ ರಾಜನಿಗೆ ಅನುಮಾನವು ಹುಟ್ಟಿ ನಾನು ಪಯಣಮಾಡುವುದರಲ್ಲಿಯೇ ನನ್ನನ್ನು ಸೆರೆಹಿಡಿದನು.”

“ಹದಿಮೂರು ಕೋಟಿ ವರಹಗಳು! ನಿಶ್ಚಯವಾಗಿಯೂ ಅಷ್ಟು ದ್ರವ್ಯವಿರುವುದೋ?”

“ನಾಗೇಂದ್ರನ ಚರಿತ್ರೆಯನ್ನು ನೀನು ಓದಿದರೆ ಅಷ್ಟು ಧನವಿರುವುದು ನಿಜವೆಂದು ನಿನಗೆ ಗೊತ್ತಾಗುವುದು.”

ಧರ್ಮದೇವನಿಗೆ ಒಂದುಕಡೆ ಸಂತೋಷ; ಮತ್ತೊಂದುಕಡೆ ಅನುಮಾನ ಆನಂದನು ಹುಚ್ಚನಲ್ಲ. ಅವನು ಹೇಳುವ ಧನವು ಇದ್ದಿರಬಹುದು ಎಂಬ ಸಂತೋಷ; ಇಟ್ಟಿದ್ದ ಧನವು ಇನ್ನೂ ಅಲ್ಲಿಯೇ ಇರುವುದೋ ಇಲ್ಲವೋ ಎಂಬ ಅನುಮಾನ. ಒಂದುವೇಳೆ ಆ ಧನವಿನ್ನೂ ಇದ್ದರೂ ಅದು ನ್ಯಾಯವಾಗಿ ಆನಂದನಿಗೆ ಸೇರತಕ್ಕದ್ದೆಂದು ಯೋಚಿಸಿ “ಸ್ವಾಮೀ! ಆ ಧನವು ತಮ್ಮದು, ನನ್ನದಲ್ಲ” ಎಂದನು.

“ಅವ್ವಾ, ನೀನು ನನಗೆ ಸೆರೆಮನೆಯಲ್ಲಿ ಹುಟ್ಟಿದ ಮಗನು. ದೇವರು ನಿನ್ನನ್ನು ನನಗೆ ಶಿಷ್ಯನನ್ನಾಗಿ ದಯೆಪಾಲಿಸಿದನು. ಶಿಷ್ಯನು ವೃತ್ತನಂತೆ ಎಂಬುದನ್ನು ಅರಿಯೆಯಾ? ನಾನು ಬದುಕಿದ್ದು ಇಬ್ಬರೂ ಜತೆಯಾಗಿ ಇಲ್ಲಿಂದ ತಪ್ಪಿಸಿಕೊಂಡು ಹೋದರೆ ಆ ಧನವನ್ನು ಇಬ್ಬರೂ ಹಂಚಿಕೊಳ್ಳೋಣ. ನಾನಿಲ್ಲೇ ಮೃತನಾದರೆ ಅದೆಲ್ಲವೂ ನಿನ್ನದೇ.”

ಧರ್ಮದೇವನು ಈ ಮಾತುಗಳನ್ನು ಕೇಳಿ ಆನಂದಭಾಷ್ಯಗಳನ್ನು ಸುರಿ ಸುತ್ತ ಆನಂದನಿಗೆ ಸಮಸ್ಕಾರವನ್ನು ಮಾಡಿ, “ಸ್ವಾಮೀ! ತಮ್ಮ ಇಷ್ಟವಿದ್ದಂತಾಗಲಿ” ಎಂದನು.

ಈ ಧನದ ಸಮಾಚಾರವನ್ನು ಹೇಳಿ, ನಾಗೇಂದ್ರನ ಮರಣವತ್ರವು ಧರ್ಮದೇವನಿಗೆ ಹೃದ್ಯಮವಾದ ಮೇಲೆ, ಆನಂದನ ಮನಸ್ಸು ನೆಮ್ಮದಿಯಾಗಿ ಅವನು ಆ ಮರಣಪತ್ರದ ಎರಡು ಭಾಗಗಳನ್ನೂ ಸುಟ್ಟುಬಿಟ್ಟನು. ಇಷ್ಟು ಧನವಿಟ್ಟುಕೊಂಡು ಲೋಕಕ್ಕೆ ಎಷ್ಟೋ ಉಸಕಾರವನ್ನು ಮಾಡಬಹುದೆಂಬುದನ್ನು ಧರ್ಮದೇವನಿಗೆ ಅವನು ಆಗಾಗ್ಗೆ ವಿಸ್ತರಿಸುತ್ತಲಿದ್ದನು. ಆನಂದನು ಹೀಗೆ ವಿವರಿಸಿದಾಗಲೆಲ್ಲ, ತಾನು ಮಾಡಿದ್ದ ಪ್ರತಿಕ್ರಿಯಾಪ್ರತಿಜ್ಞೆಯು ಧರ್ಮದೇವನಿಗೆ ಜ್ಞಾಪಕಕ್ಕೆ ಬಂದು, ಈ ದ್ರವ್ಯದ ಸಹಾಯದಿಂದ ತನ್ನ ಶತ್ರುಗಳಾದ ವಲ್ಲಭದೇವ, ದುರ್ಮತಿ, ವಿಪಯಲಂವಟರನ್ನು ಚಿತ್ರಹಿಂಸೆಮಾಡಿಬಿಡಬಹುದೆಂಬ ಯೋಚನೆಯು ತಲೆದೋರಿ ಅಧೋವದನನಾಗುತ್ತಲಿದ್ದನು.

ಇವರಿಬ್ಬರ ಅದೃಷ್ಟಕ್ಕೆ ಸರಿಯಾಗಿ ಧರ್ಮದೇವನ ಕೂಪದಿಂದ ಸಿಪಾಯಿ ಓಡಾಡುವ ಅಂಗಳಕ್ಕೆ, ಇರುವ ಸುರಂಗ ಹೊಡೆದಿದ್ದಕಡೆ ಬಹು ಶಿಥಿಲವಾಗಿದೆ ಎಂದು, ಸೆರೆಮನೆಯ ಅಧಿಕಾರಿಗಳು ಆ ಭಾಗವನ್ನು ದೊಡ್ಡ ದೊಡ್ಡ ಚಪ್ಪಡಿಗಳನ್ನು ಹಾಸಿ ಗಟ್ಟಿಮಾಡಿದರು. ದೈವಾಧೀನದಿಂದ ಆನಂದನು ಹೇಳಿದಂತೆ,

ಧರ್ಮದೇವನು ಆ ಸುರಂಗವನ್ನು ಮುಚ್ಚಿದ್ದನು; ಇಲ್ಲದಿದ್ದರೆ ಅಧಿಕಾರಿಯು ಅದನ್ನು ನೋಡಿ ಇವರಿಬ್ಬರನ್ನೂ ಬೇರೆ ಕೊಠಡಿಗಳಲ್ಲಿಟ್ಟು ಕಾವಲುಗಳನ್ನು ಬಲಪಡಿಸುತ್ತಿದ್ದನು.

ತಾವು ಸುರಂಗಮಾಡಿದ್ದ ಕಡೆಯನ್ನು ಸರಕಾರದವರು ಭದ್ರಪಡಿಸಿದರೆಂದು ಧರ್ಮದೇವನು ಆನಂದನಿಗೆ ಹೇಳಿ “ಸ್ವಾಮೀ! ತಮ್ಮನ್ನು ಬಿಟ್ಟು ನಾನು ಎಂದಿಗೂ ಹೋಗುವುದಿಲ್ಲವೆಂದು ಪ್ರತಿಜ್ಞೆಯನ್ನು ಮಾಡಿದುದಕ್ಕೆ ದೇವರು ಅನುಕೂಲಮಾಡಿಬಿಟ್ಟನು. ಈಗ ನಾನು ಮಾತಿಗೆ ತಪ್ಪಿ, ಇಲ್ಲಿಂದ ಹೋಗಬೇಕೆಂದರೂ ಸಾಗುವುದಿಲ್ಲವೆಂದು ಸಂತೋಷವಡುತ್ತಲಿದ್ದೇನೆ. ಇಲ್ಲಿಂದ ಜೀವಸಹಿತ ಹೊರಗೆ ಹೋಗುವುದು ಸಾಧ್ಯವಿಲ್ಲವಾದುದರಿಂದ ತಮ್ಮಂತೆಯೇ ನಾನೂ ಇಲ್ಲಿಯೇ ಸಾಯುವೆನು. ಮಲಯದ್ವೀಪದ ಧನವು ತಮಗೆಷ್ಟು ಲಭ್ಯವೋ ನನಗೂ ಅಷ್ಟೇ ಲಭ್ಯ. ತಾವು ನನಗೆ ಮಾಡಿದ ವಿದ್ಯಾದಾನವೀಗ ನಿಜವಾದ ಧನವು; ಅದನ್ನು ಮಾತ್ರ ಎಷ್ಟು ದುಷ್ಟಬುದ್ಧಿಗಳು ಸೇರಿದರೂ ಅಪಹರಿಸಲಾರರು” ಎಂದನು.

“ಅಪ್ಪಾ! ವಿದ್ಯೆಯ ವಿಷಯದಲ್ಲಿ ನೀನು ಹೇಳಿದುದು ನಿಜ. ಅದು ನಮಗೆ ಸದ್ಯಃ ಫಲವನ್ನು ಕೊಡುವುದು. ಆದರಿಂದ ಈ ಕಾರಾಗೃಹದ ನಿರ್ಬಂಧವೂ ಕಷ್ಟವೂ ಅನೇಕ ವೇಳೆಗಳಲ್ಲಿ ತೋರುವುದಿಲ್ಲ.”

ಹೀಗೆ ಕೆಲವು ದಿನಗಳು ಕಳೆದ ಬಳಿಕ ಒಂದು ರಾತ್ರಿ ಸುಮಾರು ಹತ್ತು ಘಂಟೆಯ ಹೊತ್ತಿನಲ್ಲಿ, ಬಹು ದೀನಸ್ವರದಿಂದ ಯಾರೋ ತನ್ನನ್ನು ಕೂಗಿದಂತೆ ಸದ್ದುಕೇಳಿ, ಧರ್ಮದೇವನು ತಟ್ಟನೆ ಎಚ್ಚತ್ತು, ಯಾರು ತನ್ನನ್ನು ಕೂಗಿರಬಹುದೆಂದು ಯೋಚಿಸುತ್ತಿರುವುದರಲ್ಲಿಯೇ, ಮತ್ತೊಂದುಸಾರಿ ಪೂರ್ವದಂತೆಯೇ ತನ್ನನ್ನು ಕೂಗಿದಂತೆ ಕೇಳಿಸಿತು. ಆಗ ಆನಂದನು ಕರೆಯುವಂತೆ ತೋರುತ್ತದೆ ಎಂದು, ಬಿಲದ ಬಾಯಿಯ ಕಲ್ಲನ್ನೆತ್ತಿ ನಿಮಿಷ ಮಾತ್ರದಲ್ಲಿ ಅವನ ಕೂಪವನ್ನು ಸೇರಿದನು. ಧರ್ಮದೇವನು ತನ್ನ ಬಿಲಕ್ಕೆ ಬರುತ್ತಲೇ, ಆನಂದನು ಅವನನ್ನು ನೋಡಿ “ಅಪ್ಪಾ! ಸ್ನೇಹಿತನೇ, ಮಗನೇ, ಶಿಷ್ಯನೇ, ನಾನು ಹೆದರಿದ್ದಂತೆ ವ್ಯಾಧಿಯು ಪುನಃ ಬರುವಂತಿದೆ” ಎಂದನು. ಅದನ್ನು ಕೇಳುತ್ತಲೆ, ಧರ್ಮದೇವನಿಗೆ ಅಪಾರ ದುಃಖವುಂಟಾಗಿ “ಅಯ್ಯೋ, ಅಯ್ಯೋ, ಇನ್ನೇನುಗತಿ! ಯಾರೂ ದಿಕ್ಕಿಲ್ಲವಲ್ಲ” ಎಂದು ಗಟ್ಟಿಯಾಗಿ ಕೂಗಿ ಗೊಳಾಡುತ್ತಿರಲು,

ಆನಂದನು “ಅಪ್ಪಾ ಕೂಗಬೇಡ; ಕೂಗಿದರೆ ಕೆಲಸವು ಕೆಟ್ಟುಹೋಗುವುದು. ಹೇಗಿದ್ದರೂ ನಾನು ಬದುಕುವುದಿಲ್ಲ. ಆದುದರಿಂದ ನನ್ನ ಯೋಗಕ್ಷೇಮವನ್ನು ನೋಡುವುದಲ್ಲದೆ ನಿನ್ನ ಯೋಗಕ್ಷೇಮವನ್ನೂ ನೋಡಿಕೋ. ಗದ್ದಲ ಮಾಡಿದರೆ ಅಧಿಕಾರಿಗಳು ಬಂದು ನಾವಿಬ್ಬರೂ ಹೇಗೆ ಸೇರುತ್ತಲಿದ್ದೆವೆಂದು ನಮ್ಮ ಬಿಲಗಳನ್ನು ಶೋಧನೆಯನ್ನು ಮಾಡಿ ನಾವು ಇಷ್ಟು ವರ್ಷಗಳು ಕಷ್ಟವಟ್ಟು ಮಾಡಿದ ಕೆಲಸಗಳನ್ನೆಲ್ಲಾ ಒಂದು ನಿಮಿಷದಲ್ಲಿ ಧ್ವಂಸಮಾಡುವರಲ್ಲದೆ, ಮುಂದೆ ಬಂದಿಯವರು ಒಬ್ಬರೊಡನೊಬ್ಬರು ನೇರದ ಹಾಗೆ ಮಾಡಿಬಿಡುವರು. ನಾನು ಈಗ ಬಿಟ್ಟುಹೋಗುವ ಬಿಲಕ್ಕೆ ಎಂದಿದ್ದರೂ ಒಂದು ದಿನ ಮತ್ತೊಬ್ಬ ಅದೃಷ್ಟಹೀನನು ಬರುವನು. ಅವನು ನನ್ನಂತೆ ಮುದುಕನಾಗಿರದೆ ನಿನ್ನಂತೆ ಯೌವನಸ್ಥನಾಗಿದ್ದರೆ ನೀವಿಬ್ಬರೂ ಸೇರಿ ಇಲ್ಲಿಂದ ಸುಲಭವಾಗಿ ತಪ್ಪಿಸಿಕೊಂಡು ಹೋಗಬಹುದು” ಎಂದನು.

“ಸ್ವಾಮೀ. ತಾವು ಹೀಗೆ ಏತಕ್ಕೆ ಧೈರ್ಯಗೊಂಡಿರಿ? ತಮ್ಮಲ್ಲಿರುವ ಸಂಜೀವನವನ್ನು ಕೊಟ್ಟು, ಹೋದನಾಗಿ ಬದುಕಿಸಿಕೊಂಡಂತೆ ಈಸಾರಿಯೂ ಬದುಕಿಸಿಕೊಳ್ಳುವೆನು. ನಾನು ಏನುಮಾಡಬೇಕೋ ಅದನ್ನು ಜಾಗ್ರತೆಯಾಗಿ ಅಪ್ಪಣೆ ಕೊಡಿರಿ.”

“ಅಪ್ಪಾ, ಈ ಸಾರಿ ನಾನು ಖಂಡಿತವಾಗಿಯೂ ಬದುಕುವುದಿಲ್ಲ, ಆದರೂ ಜೀವವಿರುವವರೆಗೂ ಚಿಕಿತ್ಸೆಮಾಡಬೇಕಾದುದು ಧರ್ಮವಾದುದರಿಂದ ಅಪೇಕ್ಷೆಯನ್ನು ಕೊಟ್ಟು ನೋಡು. ಈಗ ಶರೀರದಲ್ಲಿ ದಾರ್ಢ್ಯವು ಕಡಿಮೆಯಾಗಿರುವುದರಿಂದ ಹೋದಸಲದಂತೆ ಮೆಯ್ಯೆಲ್ಲಾ ತಣ್ಣಗೆ ಆಗುವವರೆಗೂ ಕಾಯದೆ, ಕೈಕಾಲು ತಣ್ಣಗೆ ಆಗಲು ಪ್ರಾರಂಭಿಸಿದ ಒಡನೆಯೇ ನನ್ನ ಬಾಯನ್ನು ಬಿಡಿಸಿ ದ್ರಾವಕದಲ್ಲಿ ಹದಿನೈದು ತೊಟ್ಟುಗಳನ್ನು ಬಿಟ್ಟು ಅರ್ಧಘಂಟಿಯವರೆಗೂ ನೋಡು; ಅಷ್ಟರಲ್ಲಿ ನನಗೆ ಜ್ಞಾನಬರದೆ ಇದ್ದರೆ, ಸೀಸೆಯಲ್ಲಿ ಮಿಕ್ಕಿರುವ ದ್ರಾವಕವನ್ನೆಲ್ಲಾ ಒಟ್ಟಿಗೆ ಬಾಯಲ್ಲಿ ಸುರಿದುಬಿಡು. ಆಮೇಲೆ ದೇವರು ಮಾಡಿದಂತಾಗಲಿ. ನೀನು ನನ್ನ ಆಪತ್ಕಾಲದಲ್ಲಿ ಇಷ್ಟು ನಿಸ್ಪೃಹನಾಗಿ ಸಹಾಯವನ್ನು ಮಾಡಿರುವೆ. ದೇವರು ನಿನಗೆ ಒಳ್ಳೆಯದನ್ನು ಮಾಡಲಿ. ನಾನು ಸಾಯುವಾಗ ಹೇಳುವ ಮಾತನ್ನು ಕೇಳು. ದೈವಸಹಾಯವಿಲ್ಲದಿದ್ದರೆ ಮನುಷ್ಯನ ಆವಶ್ಯವನ್ನೆಲ್ಲಾ ಸಾಗದು. ನ್ಯಾಯವಾದ ಕೆಲಸಗಳನ್ನು ಮಾಡಲು

ದ್ಯೋಗಿಸುವುದಕ್ಕೆ ಮುಂದೆ ದೇವರವೇಲೆ ಭಾರವನ್ನು ಹಾಕಿ, ಕೆಲಸಗಳನ್ನು ಪ್ರಾರಂಭಿಸು. ಇದು ಪರಮತತ್ವ. ಧನದ ವಿಷಯದಲ್ಲಿ ಅನುಮಾನ ಪಡಬೇಡ; ಅದು ಇರುವುದು ನಿಶ್ಚಯ. ನಿನಗೆ ಜಾಗ್ರತಿಯಾಗಿಯೇ ಬಿಡುಗಡೆಯಾಗುವುದೆಂದು ನನ್ನ ಬುದ್ಧಿಗೆ ಈಗ ತೋರುತ್ತಿದೆ. ಹಾಗಾದರೆ, ಮೊದಲು ಮಲಯದ್ವೀಪಕ್ಕೆ ತಪ್ಪದೇ ಹೋಗು; ಆ ಧನವನ್ನಿಟ್ಟುಕೊಂಡು ನಿನ್ನ ಕೈಲಾದ ಮಟ್ಟಿಗೂ ಲೋಕೋಪಕಾರವನ್ನು ಮಾಡು.”

ಈ ಮಾತನ್ನು ಪೂರೈಸುವುದರಲ್ಲಿಯೇ ರಕ್ತವು ತಲೆಗೇರಿ ಆನಂದನ ಕಣ್ಣುಗಳು ಕೆಂಡದಂತಾಮವು. ಒಡನೆಯೇ ಜ್ಞಾನವು ತಪ್ಪಿ, ಕೈಕಾಲುಗಳನ್ನು ಒದರುತ್ತ ಮೈಯ್ಯನ್ನು ನುಲಿಯುತ್ತ ಬಾಯಲ್ಲಿ ರಕ್ತಮಿಶ್ರವಾದ ನೊರೆಯನ್ನು ಸುರಿಸುತ್ತಿದ್ದನು. ಇವೆಲ್ಲವೂ ನಿಂತಮೇಲೆ ಕೈಕಾಲು ತಣ್ಣಗಾಗಲು ಪ್ರಾರಂಭವಾದುವು. ಆಗ ಧರ್ಮದೇವನು ಅವನ ಬಾಯನ್ನು ಸುಲಭವಾಗಿ ಬಿಡಿಸಿ ಹದಿನೈದು ತೊಟ್ಟು ದ್ರಾವಕವನ್ನು ಬಿಟ್ಟು, ಅರ್ಧಘಂಟೆಯವರೆಗೂ ನೋಡಿದನು. ಜ್ಞಾನವು ಬಾರದೇ ಇದ್ದುದರಿಂದ ಮಿಕ್ಕಿದ್ದ ದ್ರಾವಕವನ್ನು ಒಂದೇ ಸಾರಿ ಬಾಯಲ್ಲಿ ಸುರಿದನು. ಒಡನೆಯೇ ವಿದ್ಯುತ್ಸಂಬಂಧದಿಂದ ಹೇಗೆ ಶರೀರವು ಮೇಲಕ್ಕೆ ಹಾರಿ ಕೆಳಕ್ಕೆ ಬೀಳುವುದೋ, ಹಾಗೆಯೇ ಆನಂದನ ಶರೀರವು ಮೇಲಕ್ಕೆ ಹಾರಿ ಕೆಳಕ್ಕೆ ಬಿದ್ದಿತು. ಕಣ್ಣುಗುಡ್ಡೆಗಳು ಮುಂದಕ್ಕೆ ಚಾಚಿಕೊಂಡು ನೋಡಲು ಭಯಂಕರವಾಮವು. ಜೀವವು ಬರುವುದೋ ಎಂಬ ಆಸೆಯಿಂದ ಧರ್ಮದೇವನು ಅಲ್ಲಿಯೇ ಆನಂದನನ್ನು ನೋಡುತ್ತಲಿದ್ದನು. ಅರುಣೋದಯದವರೆಗೆ ಅಲ್ಲಿ ಕಾದಿದ್ದು ಜೀವ ಬರಲಾರದೆಂದು ನಿಶ್ಚಯಿಸಿ, ದ್ರಾವಕದ ಸೀಸೆಯನ್ನು ಮಂಚದ ಕಾಲಿನಲ್ಲಿಟ್ಟು, ದೀಪವನ್ನು ನೊಂದಿಸಿ ಅದರ ಸ್ಥಳದಲ್ಲಿ ಮುಚ್ಚಿಟ್ಟು, ಸುರಂಗದಲ್ಲಿಳಿದು ಐಬುಕಾಣವಂತೆ ಕಲ್ಲನ್ನು ಮುಚ್ಚಿಕೊಂಡು ತನ್ನ ಬಿಲಕ್ಕೆ ಹೋದನು.

ಆ ದಿನ ಬೆಳಗ್ಗೆ ಬಂದಿ ಆಳು ಧರ್ಮ ದೇವನ ಬಿಲಕ್ಕೆ ನೋವಲು ಬಂದು, ಅನಂತರ ಆನಂದನ ಬಿಲಕ್ಕೆ ಹೋದನು. ಆಳು ಅಲ್ಲಿಗೆ ಹೋಗುವುದರೊಳಗಾಗಿ, ಅಲ್ಲಿ ಏನು ನಡೆಯುವುದೋ ಅದನ್ನು ತಿಳಿಯಬೇಕೆಂದು ಧರ್ಮದೇವನು ಸುರಂಗದಲ್ಲಿ ಹೊರಟು ಅತ್ತಕಡೆಯ ಕಲ್ಲನ್ನೆತ್ತದೆ ಅದರ ಕೆಳಗೆ ಸುಮ್ಮನೆ ಕುಳಿತನು. ಅಷ್ಟರಲ್ಲಿ ಬಂದಿಆಳು ಕೂಪದ ಬಾಗಿಲನ್ನು ತೆಗೆದು ಆನಂದನ ಶರೀರವು ಬಿದ್ದಿದ್ದ

ಸ್ಥಿತಿಯನ್ನು ನೋಡಿ “ಆನಂದನು ಸತ್ತುಹೋದನು; ಎಲ್ಲರೂ ಜಾಗ್ರತೆಯಾಗಿ ಬನ್ನಿರಿ” ಎಂದು ಬಿಲದ ಬಾಗಿಲಿನ ಹೊರಗೆ ನಿಂತು ಗಟ್ಟಿಯಾಗಿ ಕೂಗಿ ಕೊಂಡನು. ಬಳಿಕ ಅಧಿಕಾರಿಯೂ ಮಿಕ್ಕ ಆಳುಗಳೂ ಎಲ್ಲರೂ ಬಂದರು.

ಅಧಿಕಾರಿಯು ಬಂದು ನೋಡಿ, “ಆನಂದನ ಮುಖಕ್ಕೆ ಸ್ವಲ್ಪ ತಣ್ಣೀರನ್ನು ಎರಚಿರಿ” ಎಂದನು. ಒಡನೆ ಆಳುಗಳು ಹಾಗೆ ಮಾಡಿದರು. ಇದರಿಂದ ಆನಂದನಿಗೆ ಜ್ಞಾನವು ಬರಲಿಲ್ಲವೆಂದು ತಿಳಿದು, “ವೈದ್ಯನನ್ನು ಕರೆದುತನ್ನಿರಿ” ಎಂದನು. ಕೂಡಲೆ ವೈದ್ಯನು ಬಂದು, ತಾನು ಮಾಡಬೇಕಾದ ಪರೀಕ್ಷೆಗಳ ನ್ನೆಲ್ಲಾ ಮಾಡಿ ಪ್ರಾಣವು ಹೋಗಿದೆ ಎಂದನು. ಅದನ್ನು ಕೇಳಿ ಅಧಿಕಾರಿಯು ಸ್ವಲ್ಪ ಸಂಕಟಪಟ್ಟು, ವೈದ್ಯನನ್ನು ನೋಡಿ, “ಕೊನೆಯ ಪರೀಕ್ಷೆಯನ್ನು ಮಾಡಿ ಬಿಡಿ” ಎಂದು ಹೇಳಿದನು.

“ಅದು ಅನವಶ್ಯಕ, ಖಂಡಿತವಾಗಿಯೂ ಪ್ರಾಣ ಹೋಗಿದೆ.”

“ಆದರೂ ನಾವು ಮಾಡಬೇಕಾದುದನ್ನು ಮಾಡಲೇಬೇಕು.”

“ಹಾಗಾದರೆ ಕಾದ ಗುಳವನ್ನು ತರಿಸಿರಿ.”

ವೈದ್ಯನು ಹಾಗೆ ಹೇಳಿದುದು ಧರ್ಮದೇವನಿಗೆ ಅರ್ಥವಾಗಲಿಲ್ಲ. ಕಾದ ಗಳುವೇತಕ್ಕೆ? ಎಂದು ಯೋಚಿಸುತ್ತಲಿರುವಲ್ಲಿಯೇ ಆಳುಗಳು ಗಳುವನ್ನು ತಂದರು. ವೈದ್ಯನು ಅದನ್ನು ಆನಂದನ ಎರಡು ಹಿಮ್ಮಡಿಗಳ ಮೇಲೆ ಇಟ್ಟನು. ಒಡನೆ ಚಿರ್ರೆಂದು ಸದ್ದಾದುದಲ್ಲದೆ ಮಾಂಸವು ಸುಟ್ಟ ನಾಥವೂ ಬಂದಿತು. ಆಗ ಧರ್ಮದೇವನಿಗೆ ಗಳುವನ್ನು ಏತಕ್ಕೆ ತಂದರೆಂಬುದು ತಿಳಿಯಿತು.

ಅಧಿಕಾರಿಯು ಆಳನ್ನು ನೋಡಿ “ಆನಂದನು ಯಾವಾಗಲಾದರೂ ತಂಟೆ ಮಾಡಿದ್ದನೋ” ಎಂದು ಕೇಳಿದುದಕ್ಕೆ, ಆಳು “ಮಹಾಸ್ವಾಮೀ, ಇವನು ಮಕ್ಕಳಂತೆ ಸಾಧುವಾಗಿದ್ದು ಕೆಲವು ಸಮಯಗಳಲ್ಲಿ ಸೊಗಸಾದ ಕಥೆಗಳನ್ನು ಹೇಳುತ್ತಲಿದ್ದನು. ಒಂದು ದಿನ ವೈದ್ಯರು ಊರಲ್ಲಿಲ್ಲದೆ ಇದ್ದಾಗ ನನ್ನ ಹೆಂಡ ತಿಯು ಹೊಟ್ಟೆಶೂಲೆಯಿಂದ ಅವಸ್ಥೆಪಡುತ್ತಿರಲು, ಇವನು ಒಂದು ಸುಲಭವಾದ ಔಷಧಿಯನ್ನು ಹೇಳಿ ಗುಣಮಾಡಿದನು” ಎಂದನು.

ಇದನ್ನು ಕೇಳಿ ವೈದ್ಯನು, “ಓಹೋ! ನನಗೊಬ್ಬ ಶ್ರುತಿವಾದಿಯು ಇಲ್ಲಿದ್ದನೋ” ಎಂದು ಹೇಳಿ, ಅಧಿಕಾರಿಯನ್ನು ನೋಡಿ “ತಾವು ಈತನ ಸಂಸ್ಕಾರದ ಕೆಲಸವನ್ನು ತಕ್ಕ ಮರ್ಯಾದೆಯೊಡನೆ ಮಾಡಿಸಬೇಕು” ಎಂದು

ಕೇಳಿಕೊಳ್ಳುತ್ತಲೆ, ಅವನು “ ಇವನಿಗೆ ಒಂದು ಹೊಸ ಗೋಣಿಯ ಚೀಲವನ್ನು ಕೊಡಿಸುವೆನು” ಎಂದನು.

ಆಳು ಅಧಿಕಾರಿಯನ್ನು ನೋಡಿ “ಮಹಾಸ್ವಾಮೀ ! ಹೆಣವನ್ನು ಚೀಲದಲ್ಲಿ ಹಾಕಿ ತಮ್ಮ ಇದುರಿಗೆ ಹೊಲಿಯಬೇಕೋ” ಎಂದು ಕೇಳಲು, ಅಧಿಕಾರಿಯು “ಅಹುದು” ಎಂದು ಹೇಳಿ, ಒಂದು ಹೊಸ ಚೀಲವನ್ನು ತರಿಸಿ, ಅದರಲ್ಲಿ ಹೆಣವನ್ನು ಹಾಕಿ ಹೊಲಿಯುವರೆಗೂ ಇದ್ದು, ಪದ್ಧತಿಪ್ರಕಾರ ಕೂಪವನ್ನು ಬೀಗ ಹಾಕಿಸಿ, “ರಾತ್ರಿ ಹತ್ತುಗಂಟಿಯ ವೇಳೆಯಲ್ಲಿ ಇದನ್ನು ಸಾಗಿಸಿರಿ” ಎಂದು ಆಳುಗಳಿಗೆ ಅಪ್ಪಣೆಯನ್ನು ಮಾಡಿ ಹೊರಟುಹೋದನು.

ಹದಿನೇಳನೆಯ ಅಧ್ಯಾಯ

ಜಾಲದುರ್ಗದ ಶ್ರುತಾನವೂ ಕಡಲು ಕಳ್ಳರ ಹಡಗೂ

ಅಧಿಕಾರಿಯ ಲವ್ಪಣೆಯಂತೆ ಆಳುಗಳು ಯೋಗಾನಂದನ ಹೆಣವನ್ನು ಮಂಚದ ಮೇಲೆ ಇಟ್ಟು ಕೂಪದ ಬಾಗಿಲನ್ನು ಮುಚ್ಚಿ ಬೀಗವನ್ನು ಹಾಕಿ ಕೊಂಡು ಹೊರಟುಹೋದ ಸ್ವಲ್ಪ ಹೊತ್ತಿನ ಮೇಲೆ, ಧರ್ಮದೇವನು ಸುರಂಗದ ಚಪ್ಪಡಿಯನ್ನು ಮೆಲ್ಲಗೆ ಎತ್ತಿ, ಸುತ್ತಮುತ್ತಲೂ ನೋಡಿ, ಯಾರೂ ಇಲ್ಲವೆಂದು ತಿಳಿದು, ಸುರಂಗದಿಂದ ಮೇಲಕ್ಕೆ ಹತ್ತಿಬಂದನು.

ಮಂಚದ ಮೇಲೆ ಇದ್ದ ಹೆಣವನ್ನು ಕಂಡು “ಹಾ! ನನ್ನ ತಂದೆಯೇ, ವಿದ್ಯಾಗುರುವೇ, ನನ್ನನ್ನು ತಬ್ಬಲಿಮಾಡಿರಾ? ನನಗೆ ತಾವು ಆನೇಕ ವಿದ್ಯಾ ದಾನಮಾಡಿರಾ; ಆದರೆ ಈ ಮರಣರಹಸ್ಯವನ್ನು ಮಾತ್ರ ತಿಳಿಸಲಿಲ್ಲ. ಈ ರಹಸ್ಯವನ್ನು ತಿಳಿದಿದ್ದ ತಾವು ಪರಲೋಕದಲ್ಲಿ ಸಕಲ ಸುಖಗಳನ್ನೂ ಅನುಭವಿಸುತ್ತಿರುವಿರಿ. ಆ ಸುಖವು ನನಗಿಂಥಿಗೆ ದೊರೆಯುವುದೋ” ಎಂದು ಗೋಳಿಡುತ್ತ ಮಂಚದ ಕೊನೆಯಲ್ಲಿ ತಲೆಯ ಮೇಲೆ ಕೈಯಿಟ್ಟುಕೊಂಡು ಕುಳಿತು ಸಂಕಟಪಡುತ್ತಲಿದ್ದನು.

“ನಾನೂ ಈ ಮಹಾತ್ಮರಂತೆ ಸತ್ತರೆ ಇವರು ಇರುವ ಲೋಕಕ್ಕೆ ಹೋಗಬಹುದು; ಆದರೆ ಸಾಯುವುದು ಹೇಗೆ? ಆತ್ಮಹತ್ಯವನ್ನು ಮಾಡಿಕೊಳ್ಳುವುದು

ಪಾಪ; ಇದಲ್ಲದೆ ಇಷ್ಟು ದಿವಸ ಕಷ್ಟಗಳನ್ನನುಭವಿಸಿ, ಬಯಸಿದ ಸುಖವನ್ನು ಹೊಂದದೆ, ಶತ್ರುಗಳನ್ನು ಶಿಕ್ಷಿಸದೆ, ಸಹಾಯವನ್ನು ಮಾಡಿದವರಿಗೆ ಪ್ರತ್ಯುಪಕಾರನಾಡದೆ, ಸುಮ್ಮನೆ ಸಾಯುವುದಕ್ಕೆ ಮನಸ್ಸು ಒಡಂಬಡದು” ಎಂದು ಯೋಚಿಸುತ್ತಿರುವಾಗ. ತಟ್ಟನೆ ಒಂದು ಆಲೋಚನೆಯು ಹುಟ್ಟಿ, “ದೇವರೇ! ಇಷ್ಟೇನು ಆಲೋಚನೆ! ಇದು ನಿನ್ನ ಪ್ರೇರಣೆಯೆಂದುಂಟಾದುದಲ್ಲವೆ? ಈ ಬಂದಿಶಾಲೆಯಿಂದ ಸತ್ತವರು ವಿನಾ ಬೇರೊಬ್ಬರೂ ಹೊರಗೆ ಹೋಗಲಾರ ರಾದುದರಿಂದ ನಾನು ಏತಕ್ಕೆ ನಿನ್ನ ಪ್ರೇರಣೆಯಂತೆ ನಡೆಯಬಾರದು? ಎಂದು ಕೊಂಡು, ಸಾವಕಾಶನಾಡಿದರೆ ಕೆಲಸ ಕೆಡುವುದೆಂದು ಒಡನೆಯೇ ಆನಂದನ ಸಣ್ಣ ಚೂರಿಯನ್ನು ತೆಗೆದು ಚೀಲದ ಬಾಯನ್ನು ಬಿಚ್ಚಿ, ಹೆಣವನ್ನು ತನ್ನ ಕೂಪಕ್ಕೆ ಸಾಗಿಸಿ ಆಳು ಸಾಯಂಕಾಲ ಬಂದರೆ ಐಬು ಕಾಣದಂತೆ ಗೋಡೆಯ ಕಡೆಗೆ ಮುಖಮಾಡಿ ಅದನ್ನು ಮಲಗಿಸಿ ತನ್ನ ಹರಕು ದುಪ್ಪ ಟೆಯನ್ನು ಹೊದಿಸಿ, ಸುರಂಗದ ಬಾಯಿಗೆ ಚಪ್ಪಡಿಯನ್ನು ಮುಚ್ಚಿ ಪುನಃ ಆನಂದನ ಕೂಪಕ್ಕೆ ಬಂದನು.

ಬಳಿಕ ಅಲ್ಲಿ ಸೂಜಿದಾರವನ್ನೂ ಅದರ ಜತೆಗೆ ಸಣ್ಣ ಚೂರಿಯನ್ನೂ ಹುಡುಕಿ ತೆಗೆದುಕೊಂಡು. ತನ್ನ ಮೈಯ್ಯಮೇಲೆ ಇದ್ದ ಒಟ್ಟಿಯನ್ನು ತೆಗೆದು ಬಿಡುಬಿಡು, ಗೋಣಿಚೀಲದೊಳಗೆ ಹೊಕ್ಕು, ಒಳಗಡೆಯಿಂದ ಅದರ ಬಾಯನ್ನು ಹೊಲಿದುಕೊಂಡು ಶವವಿದ್ದಂತೆಯೇ ಇದ್ದನು. ಧರ್ಮದೇವನ ಅಭಿಪ್ರಾಯದಲ್ಲಿ ಜಾಲದುರ್ಗದ ಹೆಣವನ್ನು ಹೂಳುವಂತಿದ್ದಿತು. ಚೀಲವನ್ನು ಹೊಕ್ಕ ಮೇಲೆ ಧರ್ಮದೇವನಿಗೆ ಭೀತಿ ತೋರಿ ಎದೆಯು ಹಾರುವುದಕ್ಕೆ ಪ್ರಾರಂಭವಾಯಿತು. ಆಗ ಅಧಿಕಾರಿಯೇ ಆಗಲಿ ಆಳುಗಳೇ ಆಗಲಿ, ಅಲ್ಲಿಗೆ ಬಂದಿದ್ದರೆ ಇವನ ಎದೆಯು ಹೊಡೆಯುವ ಶಬ್ದವನ್ನು ಕೇಳಿ ಚೀಲದಲ್ಲಿರುವುದು ಶವವಲ್ಲವೆಂದು ಸುಖಭವಾಗಿ ತಿಳಿಯಬಹುದಾಗಿದ್ದಿತು. “ಸಾಯಂಕಾಲವಾಗುತ್ತಲೆ ಆಳು ನನ್ನ ಕೂಪಕ್ಕೆ ಆಹಾರವನ್ನು ತೆಗೆದುಕೊಂಡು ಹೋಗಿ ನಾನು ಮಲಗಿರುವೆನೆಂದು ತಿಳಿದು ಮಾತನಾಡಿಸುವನು; ಮಾತನಾಡದೆ ಇರುವುದನ್ನು ಕಂಡು ಎಲ್ಲಿ ಅವನು ಹತ್ತಿರ ಬಂದು ಮಂಚದಮೇಲೆ ಬೇರೊಬ್ಬನು ಮಲಗಿರುವನೆಂದು ತಿಳಿಯುವನೋ? ಎಲ್ಲಿ ನನ್ನ ಕೆಲಸವು ಕೆಟ್ಟುಹೋಗುವುದೋ” ಎಂದು ಭಯ ಪಟ್ಟು, ಒಡನೆಯೇ “ಎಷ್ಟೋ ಸಾರಿ ನಾನು ಬದಲುಹೇಳಿದೆ ಇದ್ದರೂ ಆಳು

ಸುಮ್ಮನೆ ಹೊರಟುಹೋಗಿರುವನು. ಈಗಲೂ ಹಾಗೆಯೇ ಅಗಿರಬಹುದು” ಎಂದು ಧೈರ್ಯತಂದುಕೊಂಡು ನೆಮ್ಮದಿಯಾಗಿದ್ದನು.

ಈ ಕೆಲಸವನ್ನು ಸಾಯಂಕಾಲ ಆಳುಬಂದು ಹೋದನಂತರ ಧರ್ಮದೇವನು ಮಾಡಿರಬಹುದಾಗಿದ್ದಿತು. ಆದರೆ ಅಧಿಕಾರಿಯು ಒಂದುವೇಳೆ ಹೆಣವನ್ನು ಜಾಗ್ರತೆಯಾಗಿ ಸಾಗಿಸುವಂತೆ ಅಪ್ಪಣೆಯನ್ನು ಮಾಡಿದರೆ ತನ್ನ ಕೆಲಸವಾಗಲಾರದೆಂದು ಯೋಚನೆಮಾಡಿ ಅವನು ಮುಂದಾಗಿಯೇ ಹಾಗೆಮಾಡಿದನು.

“ ಚೀಲವನ್ನು ಹೊರುವ ಆಳಗಳಿಗೆ ಒಂದುವೇಳೆ ಏನಾದರೂ ನಾನು ಶವವಲ್ಲವೆಂದು ಅನುಮಾನಹುಟ್ಟಿ ನನ್ನನ್ನು ಗುರುತಿಸುವರಾದಲ್ಲಿ ಗೋಣಿಯನ್ನು ಮೇಲಿನಿಂದ ಕೆಳಗಿನವರೆಗೆ ಚೂರಿಯಿಂದ ಒಂದೇಸಾರಿ ಹರಿದು ಹೋಗಿ ನಿಂತು ಅದರಿಂದ ಅವರಿಗೆ ಗಾಬರಿಯನ್ನುಂಟುಮಾಡಿ ಪಲಾಯನವನ್ನು ಮಾಡುವೆನು; ಅವರು ನನ್ನನ್ನು ಹಿಡಿಯಲು ಬಂದರೆ ನನ್ನಲ್ಲಿರುವ ಚೂರಿಯ ಉಪಯೋಗವನ್ನು ತೋರಿಸಿ ಓಡಿಹೋಗುವೆನು. ಅವರು ನನ್ನನ್ನು ಮಣ್ಣುಮಾಡಿದರೆ ಅವರು ಅತ್ತಕಡೆ ಹೊರಡುತ್ತಲೆ ಮೇಲೆ ಹಾಕಿರುವ ಹುಸಿಮಣ್ಣನ್ನು ತಳ್ಳಿ ಎದ್ದು ಬರುವೆನು; ಅದು ಆಗದಿದ್ದರೆ ನೆಮ್ಮದಿಯಾಗಿ ಪ್ರಾಣವನ್ನು ಬಿಡುವೆನು,” ಎಂದು ಆಲೋಚಿಸಿದನು.

ಸಂಜೆಯಾಗುತ್ತಲೆ ಧರ್ಮದೇವನಿಗೆ ಎದೆಯ ಹಾರುತ್ತ ಚಳಿಬಂದು ನಡುಕವೆತ್ತಿ ಪ್ರಾಣವೇ ಹೋಗುವಂತೆ ಯಾಶನೆಯುಂಟಾಯಿತು. ಹೀಗೆ ಸುಮಾರು ಅರ್ಧಘಂಟೆ ನರಳಿದಮೇಲೆ ಅವನಿಗೆ ಧೈರ್ಯವಾಯಿತು. ಕೊನೆಗೆ ಅಧಿಕಾರಿಯು ಹೇಳಿದ್ದ ವೇಳೆಗೆ ಸರಿಯಾಗಿ ಕೂಪದ ಬಾಗಿಲನ್ನು ತೆಗೆದುಕೊಂಡು ಮುಂದೆ ಇಬ್ಬರು ಒಳಗೆಬಂದರು. ಬೇರೆ ಒಬ್ಬನು ದೀವಟಿಗೆಯನ್ನು ಹಿಡಿದು ಕೊಂಡು ಬಾಗಿಲಲ್ಲಿ ನಿಂತನು. ಈಗ ಪರೀಕ್ಷಾಕಾಲವು ಪ್ರಾಪ್ತವಾಯಿತೆಂದು ಧೈರ್ಯತಾಳಿ ಧರ್ಮದೇವನು ಉಸಿರನ್ನು ಹಿಡಿದುಕೊಂಡು ಇದ್ದನು. ಒಳಗೆ ಬಂದವರು ತಾವು ತಂದಿದ್ದ ದೇವಯಾನವನ್ನು ಕೆಳಗಿಟ್ಟು ಕಾಲಕಡೆಯೊಬ್ಬ ತಲೆಯಕಡೆಯೊಬ್ಬ ಈ ಮೇಲೆಗೆ ಗೋಣಿಯನ್ನು ಮಂಚದಿಂದೆತ್ತಿ ಅದರಮೇಲೆ ಟ್ಟರು. ಅಗ ಧರ್ಮದೇವನು ತನ್ನ ಶರೀರವನ್ನು ಕಟ್ಟಿಗೆಯಂತೆ ಮಾಡಿ ಕೊಂಡನು.

ತಲೆಯಕಡೆ ಎತ್ತಿದವನು “ ಇವನು ಮುದಕನಾಗಿದ್ದರೂ ಏನು ಭಾರವಪ್ಪಾ” ಎನ್ನಲು ಕಾಲಕಡೆಯವನು “ವರ್ಷವರ್ಷ ಇವನ ಶರೀರವು ಬೆಳೆಯುತ್ತಲಿದ್ದಿತೆಂದು ಎಲ್ಲರೂ ಹೇಳುತ್ತಲಿದ್ದರು” ಎಂದನು.

“ ಹೇಗಾದರೂ ಆಗಲಿ, ಹೊತ್ತೇ ಹೊರಬೇಕು, ಎತ್ತು.”

ಇಬ್ಬರು ಚಟ್ಟವನ್ನೆತ್ತಿಕೊಂಡು, ಸ್ವಲ್ಪದೂರ ಹೋಗಿ ಅಲ್ಲಿ ಅದನ್ನು ಕೆಳಗಿಟ್ಟು, ದೀವಟಿಗೆಯವನನ್ನು ಮುಂದೆ ಹೋಗಹೇಳಿ ತಾವು ಅವನ ಹಿಂದೆ ಮೆಟ್ಟಲುಗಳನ್ನು ಹತ್ತಿ ಹೋಗುತ್ತಿರಲು, ಧರ್ಮದೇವನಿಗೆ ಬೇಸುತ್ತಿದ್ದ ತಂಗಾಳಿಯು ತೋರಿತು. ಸುಮಾರು ಐವತ್ತುಗಜ ದೂರಹೋಗಿ ಯಾನವನ್ನು ಕೆಳಗಿಟ್ಟು ಒಬ್ಬನು ದೀವಟಿಗೆಯವನನ್ನು ಕರೆದುಕೊಂಡು ಎಲ್ಲಿಯೋಹೋದನು ; ಮತ್ತೊಬ್ಬನು ಪಕ್ಕದಲ್ಲಿಯೇ ಕುಳಿತನು; ಆಗ ಕಲ್ಲಕಟ್ಟಡದಮೇಲೆ ಹೊಡೆಯುತ್ತಲಿರುವ ಸಮುದ್ರದ ಅಲೆಗಳ ಶಬ್ದವು ಧರ್ಮದೇವನಿಗೆ ಕೇಳಿಸಲು ತಾನೆಲ್ಲಿರಬಹುದೆಂದು ಯೋಚಿಸುತ್ತಲಿದ್ದನು. ಬಂದಿದ್ದ ಮೂವರಲ್ಲಿ ತನ್ನ ಸಮೀಪದಲ್ಲಿ ಒಬ್ಬನೇ ಇರುವನೆಂದು ತಿಳಿದು ಧರ್ಮದೇವನು ಗೋಣಿಯನ್ನು ಹರಿದು ಓಡಿಹೋಗಲೇ ಎಂದಿದ್ದು, ದೈವಾಧೀನದಿಂದ ಹಾಗೆ ಮಾಡಲಿಲ್ಲ. ಇಷ್ಟರಲ್ಲಿಯೇ ಯಾನದ ಸಮೀಪದಲ್ಲಿ ಭಾರವಾದ ಒಂದು ಗುಂಡನ್ನು ಎತ್ತಿ ಹಾಕಿದ ಸದ್ದಾಯಿತು; ಯಾನದ ಸಕ್ಕದಲ್ಲಿದ್ದವನು ಧರ್ಮದೇವನ ಶಾಲೆಗೆ ಒಂದು ಹಗ್ಗವನ್ನು ಬಿಗಿಯಾಗಿ ಕಟ್ಟಿದನು. ತನ್ನ ಕಾಲನ್ನು ಏತಕ್ಕೆ ಕಟ್ಟುವರೆಂದು ಅವನಿಗೆ ತೋರಲಿಲ್ಲ. “ ಸರಿಯಾಗಿ ಗುಟ್ಟು ಹಾಕಿದ್ದಿಯೋ” ಎಂದು ಒಬ್ಬನು ಕೇಳಿದುದಕ್ಕೆ, “ ಹೋ, ಬಿಗಿಯಾಗಿ ಕಟ್ಟಿದ್ದೇನೆ” ಎಂದು ಮತ್ತೊಬ್ಬನು ಎಂದನು. “ ಹಾಗಾದರೆ ಎತ್ತು” ಎಂದು ಹೇಳಿ, ಇಬ್ಬರೂ ಯಾನವನ್ನು ಎತ್ತಿಕೊಂಡುಹೋಗಿ ಅಲ್ಲಿ ಒಂದು ಬಾಗಿಲನ್ನು ತೆಗೆಯಿಸಿ ಮುಂದಕ್ಕೆಹೊರಟರು ಆಗ ಅಲೆಗಳ ಸಪ್ಪಳವು ಧರ್ಮದೇವನ ಕಿವಿಗಳಿಗೆ ಚೆನ್ನಾಗಿ ಕೇಳಿಸುತ್ತಿದ್ದಿತು.

ವಾಹಕರಲ್ಲಿ ಒಬ್ಬನು “ ಮಳೆಗಾಳಿಗಳು ವಿಶೇಷವಾಗಿ ಬರುವಂತೆ ತೋರುತ್ತದೆ; ಸನ್ಯಾಸಿಗೆ ಸಕಾಲದಲ್ಲಿ ಸಮುದ್ರಸ್ನಾನಮಾಡಿಸಿ ನಾವು ಬೇಗನೆ ಮನೆಯನ್ನು ಸೇರಿಕೊಳ್ಳೋಣ” ಎಂದನು.

“ ಸನ್ಯಾಸಿಗೆ ಕ್ರಿಯಾದಿಗಳು ಅವುದೂ ಇಲ್ಲವಾಗಿ ಸಮುದ್ರಸ್ನಾನವೇ ಎಲ್ಲವೂ” ಎಂದು ಹೇಳಿ ಮತ್ತೊಬ್ಬನು ಹುಚ್ಚು, ಹುಚ್ಚಾಗಿ ನಕ್ಕನು.

“ ನಮ್ಮ ಸ್ಥಳಕ್ಕೆ ಬಂದೆವು ” ಎಂದು ಒಬ್ಬನು ಹೇಳಲು, ಮತ್ತೊಬ್ಬನು “ ಇನ್ನೂ ಮುಂದೆ ಹೋಗು ; ಇಲ್ಲವಾದರೆ ಹೋದ ಸಲದಂತೆ ಶವವು ಕಲ್ಲುಗಳ ಮೇಲೆ ಬೀಳುವುದು ; ಆಧಿಕಾರಿಯು ನಮ್ಮನ್ನು ಬಯ್ಯುವನು ” ಎಂದನು.

ಇಬ್ಬರೂ ಶವವನ್ನು ಎತ್ತಿಕೊಂಡು ಮತ್ತಷ್ಟುದೂರಹೋಗಿ ಯಾಸನವನ್ನು ಕೆಳಗಿಳುಹಿ ಶವವನ್ನು ಎತ್ತಿ “ ಒಂದು ಎರಡು, ಮೂರು ” ಎಂದು ಕೂಗುತ್ತ ಸಮುದ್ರಕ್ಕೆ ಬೀಸಿ ಎಸೆದರು. ಆಕಾಶದಲ್ಲಿ ಹಾರುವ ಪಕ್ಷಿಯು ಗುಂಡಿನಪೆಟ್ಟು ತಿಂದರೆ ಹೇಗೆ ಸರ್ರನೆ ಕಲ್ಲಿನಂತೆ ಕೆಳಕ್ಕೆ ಬೀಳುವುದೋ, ಹಾಗೆಯೇ ತಾನೂ ಬೀಳುತ್ತಿದ್ದೆನೆಂದು ಧರ್ಮದೇವನಿಗೆ ತೋರಿತು. ಕಾಲಿಗೆ ಕಟ್ಟಿದ್ದ ಭಾರವಾದ ಕಬ್ಬಿಣದಗುಂಡು ಮತ್ತಷ್ಟು ಜೀಗ ಅವನನ್ನು ಕೆಳಕ್ಕೆ ಸೆಳೆಯುತ್ತಲಿದ್ದಿತು. ನೀರಿಗೆ ಬೀಳುವುದರೊಳಗಾಗಿ ಒಂದೊಂದು ನಿಮಿಷವೂ ಅವನಿಗೆ ಒಂದೊಂದು ಯುಗವಾಗಿ ತೋರಿತು. ನೀರಿನಲ್ಲಿ ಬಿದ್ದೊಡನೆಯೇ ಧರ್ಮದೇವನು ಕಿಟ್ಟೆಂದು ಕಿರುಚಿಕೊಂಡನು. ಆ ಸದ್ದು ಆಲೆಗಳ ಅಬ್ಬರದಲ್ಲಿ ಲೀನನಾಗಿ ಹೋಯಿತೋ, ಇಲ್ಲವೇ ಮೇಲಿದ್ದವರಿಗೆ ಕೇಳಿಸಿತೋ ತಿಳಿಯದು.

ನೀರಿನಲ್ಲಿ ಬಿದ್ದಾಗ ಧರ್ಮದೇವನು ಭ್ರಾಂತನಾದರೂ, ಬಾಲ್ಯದಿಂದಲೂ ತನಗೆ ಸಮುದ್ರದಲ್ಲಿ ಈಸಿ ಮುಳುಗಿ ಅಭ್ಯಾಸವಿದ್ದುದರಿಂದ ಉಸಿರನ್ನು ಹಿಡಿದು ಕೈಯಲ್ಲಿದ್ದ ಚೂರಿಯಿಂದ ಗೋತೆಯನ್ನು ಹರಿದು ಕೈಗಳನ್ನು ಬಿಡಿಸಿಕೊಂಡು, ಕಾಲಿಗೆ ಕಟ್ಟಿದ್ದ ಗುಂಡಿನ ಹಗ್ಗವನ್ನು ಕುಯ್ಯಲು ಪ್ರಯತ್ನಪಟ್ಟು ಅದು ಸಾಗದೆ, ಕೆಳಕೆಳಗೆ ಮುಳುಗಿಹೋಗುತ್ತಲಿದ್ದನು. ಆಗ ಅವನು ಧೈರ್ಯಗಟ್ಟಿದ್ದರೆ ಅವನ ಕತೆಯು ಅಲ್ಲಿಗೇ ಮುಗಿಯುತ್ತಲಿದ್ದಿತು. ಜೀವದಾಸೆಯನ್ನು ಬಿಟ್ಟು ಬಿಲ್ಲಿನೋಪಾದಿ ತನ್ನ ಶರೀರವನ್ನು ಬಾಗಿ ಸಿಕೊಂಡು ಕಾಲಿನ ಹಗ್ಗವನ್ನು ಒಂದೇ ಸಾರಿ ಕೋಯ್ದನು. ಗುಂಡು ಸಹಿತ ಚೀಲವು ಸಮುದ್ರದ ತಳವನ್ನು ಸೇರಿತು. ಧರ್ಮದೇವನು ನೀರಿನಿಂದ ಮೇಲಕ್ಕೆ ಎದ್ದು ಒಂದು ನಿಮಿಷ ಸುದಾರಿಸಿಕೊಂಡು, ಪುನಃ ಮುಳುಗಿ ಸುಮಾರು ಅರ್ಧ ಮೈಲಿ ದೂರ ಈಸುತ್ತ ಹೋಗಿ ಜಾಲದುರ್ಗದಕಡೆ ತಿರುಗಿ ನೋಡಲು, ದೀವಟಿಗೆಯ ಬೆಳಕು ಇನ್ನೂ ಕಾಣುತ್ತಲಿದ್ದಿತು. ಪುನಃ ಮುಳುಗಿ ಇನ್ನೊಂದು ಅರ್ಧ ಮೈಲಿ ದೂರ ಹೋಗಿ ತಲೆಯೆತ್ತಿ ನೋಡಲು, ಬೆಳಕು ಇರಲಿಲ್ಲ. ಈಗ ನಾನು ಎಲ್ಲಿರಬಹುದು, ಎಂದು ಯೋಚಿಸಿ ಸುತ್ತಲೂ ನೋಡಲು, ಪ್ಲವಂಗದ್ವೀಪದ ದೀಪಗೃಹದ ಬೆಳಕು ಕಣ್ಣಿಗೆ ಕಂಡಿತು.

ಧರ್ಮದೇವನು ಆನೇಕಾವೃತ್ತಿ ಆ ಸಮುದ್ರದಲ್ಲಿ ಓಡಾಡುತ್ತಲಿದ್ದುದರಿಂದ ಅಲ್ಲಿಯ ಸನ್ನಿವೇಶವೆಲ್ಲ ಅವನಿಗೆ ಚೆನ್ನಾಗಿ ಗೊತ್ತಿದ್ದಿತು. ಕಣ್ಣಿಗೆ ಕಂಡ ದೀವಗೃಹದ ಬೆಳಕಿನಿಂದ ತಾನಿರುವ ಸ್ಥಳವು ಇಂತಹುದೆಂದು ಗೊತ್ತುಮಾಡಿಕೊಂಡು ಸಮೀಪದಲ್ಲಿರುವ ಎರಡು ಮೂರು ದ್ವೀಪಗಳಲ್ಲಿ ಜನಗಳು ವಾಸಮಾಡುತ್ತಲಿರುವರು, ಅವುಗಳ ಆಚೆ ಇರುವ ತಾಮ್ರದ್ವೀಪವು ನಿರ್ಜನವಾಗಿರುವುದು; ಅಲ್ಲಿಗೆ ಹೋಗಬೇಕೆಂದು ಅತ್ತಕಡೆ ತಿರಗಿದನು.

ಬಂದಿಮನೆಯಲ್ಲಿ ಆಷ್ಟು ವರ್ಷಗಳಿದ್ದರೂ, ಧರ್ಮದೇವನಿಗೆ ಬಲಕಡಿಮೆಯಾಗಿರಲಿಲ್ಲ; ಆದರೆ ಅವನಿಗೆ ಒಂದು ಭಯವಿದ್ದಿತು. ಜಾಲದುರ್ಗದ ಸಿಪಾಯಿಗಳು ತನ್ನನ್ನು ಎಲ್ಲಿ ಹಿಂಬಾಲಿಸಿ ಬರುವರೋ ಎಂಬ ಭಯದಿಂದ ಅವನು ಒಂದೊಂದು ಸಾರಿಯೂ ಮುಳುಗಿ ಎದ್ದು ಹಿಂತಿರುಗಿ ನೋಡುತ್ತ ಹಿಂದಿನಿಂದ ಏಳುತ್ತಿರುವ ಅಲೆಗಳನ್ನೇ ಸಿಪಾಯಿಗಳು ತುಂಬಿರುವ ದೋಣಿಗಳೆಂದು ಭಾವಿಸಿಕೊಂಡು ಬೇಗಬೇಗನೆ ತಾಮ್ರದ್ವೀಪದ ಕಡೆಗೆ ಹೋಗುತ್ತಲಿದ್ದನು. ಇವನಿಗೆ ಭಯದಿಂದಲೂ ಆನವಶ್ಯಕವಾಗಿ ಮಾಡಿದ ಹೆಚ್ಚು ಪ್ರಯತ್ನದಿಂದಲೂ, ಕೈಕಾಲುಗಳು ಸೋತುಹೋಗಿ ತಾಮ್ರದ್ವೀಪವು ಇನ್ನೂ ಎಷ್ಟು ದೂರದಲ್ಲಿದೆಯೋ ಎಂದು ಯೋಚಿಸುತ್ತ, ಸುಮಾರು ಒಂದು ಘಂಟೆಯ ಕಾಲದಿಂದ ಈಸುತ್ತಲಿರುವುದರಿಂದ, ಈ ವೇಳೆಗೆ ಆ ದ್ವೀಪಕ್ಕೆ ಬಂದಿರಬಹುದೆಂದು ನಿರ್ಧರ ಮಾಡಿಕೊಂಡನು. ಕಾಲುಗಳನ್ನು ಕೆಳಗೆ ಬಿಟ್ಟು ನೋಡಲು, ನೆಲವು ಸಿಕ್ಕದೆ ಇವ್ವದರಿಂದ, ತಾನು ಮೋಸಹೋಗಿರಬಹುದೆಂದು ಅನುಮಾನ ತಟ್ಟ, ತಾಮ್ರದ್ವೀಪವು ಇನ್ನೂ ದೂರವಿರುವ ಸಂದರ್ಭದಲ್ಲಿ ಕೈಕಾಲುಗಳು ಪೂರಾ ಸೋತುಹೋಗುವವರೆಗೂ ಈಸುತ್ತಲಿದ್ದು ಸಾಯುವೆನು ಎಂದು ಯೋಚಿಸಿದನು.

ಹೀಗೆಂದು ಸ್ವಲ್ಪ ದೂರದ ವರೆಗೆ ಹೋಗಲು ಅವನ ಮೊಳಕಾಲಿಗೆ ಬಲವಾದ ಒಂದು ಪೆಟ್ಟು ತಗಲಿತು. ಇದೆಲ್ಲಿಯೋ ಜಾಲದುರ್ಗದಿಂದ ಹೊರಟ ಸಿಪಾಯಿಗಳಲ್ಲಿ ಯಾವನೋ ಒಬ್ಬನು ಹೊಡೆದ ಗುಂಡಿನ ಪೆಟ್ಟೆಂದು ತಿಳಿದು ಕೋಪಿಯನ್ನು ಹಾರಿಸಿದ ಶಬ್ದವನ್ನು ನಿರೀಕ್ಷಿಸಿದನು. ಆದು ಕೇಳಿಸದಿರಲು ಕೈಯನ್ನ ಮುಂದೆ ಚಾಚಿದನು; ಬಂಡೆಯು ಸಿಕ್ಕಿತು. ಅಗ ಅವನಿಗಾದ ಸಂತೋಷವನ್ನು ಅಷ್ಟಿಷ್ಟೆಂದು ಹೇಳಲಾಗದು. ನೀರಿನಲ್ಲಿಯೇ ನಿಂತು ದೇವ

ರನ್ನು ವಂದಿಸಿ, ಒಂದು ಬಂಡೆಯನ್ನು ಹತ್ತಿ ಕೈಕಾಲುಗಳನ್ನು ಜಾಚಿಕೊಂಡು ಸುಸ್ತತ್ತಿಗೆಯ ಮೇಲೆ ಸುಖವಾಗಿ ಮಲಗುವಂತೆ ಅದರ ಮೇಲೆ ಮಲಗದನು. ಮಳೆಗಾಳಿಗಳು ಪ್ರಾರಂಭವಾದುವು. ಇವನು ಬಹಳ ಆಯಾಸ ಪಟ್ಟಿದ್ದುದರಿಂದ ನಿದ್ರೆಯು ಚೆನ್ನಾಗಿ ಬಂದಿತು. ಹೀಗೆ ಎಷ್ಟುಹೊತ್ತು ಮಲಗಿದ್ದನೋ ಗೊತ್ತಾಗಲಿಲ್ಲ. ಛಟ ಛಟೆಂದು ಹತ್ತಿರದಲ್ಲಿಯೇ ಸುಳಿದ ಒಂದು ಸಿಡಿಲಿನ ಶಬ್ದದಿಂದ ಎಚ್ಚರವಾಯಿತು. ಆಗ ಅವನಿಗೆ ಹಸಿವು ತೋರಿ, ಆ ಕಲ್ಲುಪೊಟ್ಟಿರೆಯಲ್ಲಿ ನಿಂತಿದ್ದ ಮಳೆನೀರನ್ನೇ ಹೊಟ್ಟೆಯ ತುಂಬ ಕುಡಿದು ಒಂದು ಬಂಡೆಯ ಕೆಳಗೆ ಮಳೆಗೆ ಮರೆಯಾಗಿ ಕುಳಿತನು.

ಮಳೆ, ಗಾಳಿ, ಮಿಂಚು, ಗುಡುಗು, ಸಿಡಿಲು, ಇವುಗಳ ರಭಸವು ಹೇಳಲ ಸದಕವಾಗಿದ್ದಿತು. ಸಮುದ್ರವು ಅಲ್ಲೋಲ ಕಲ್ಲೋಲವಾಗಿ ದ್ವೀಪವೇ ತಳವುಗುಚಿ ನೀರಿನಲ್ಲಿ ಮುಳುಗಿಹೋಗುವುದೋ ಎನ್ನೋ ಎಂದು ಧರ್ಮದೇವನಿಗೆ ದಿಗಿಲಾಯಿತು. ಹೀಗಿರುವಲ್ಲಿ ಸಮುದ್ರದಲ್ಲಿ ಹೋಗತ್ತಲಿದ್ದ ಬೆಸ್ತರ ದೋಣಿಗೆ ಬಲವಾದ ಒಂದು ಸಿಡಿಲು ಹೊಡೆದು ದೋಣಿಯು ಮುಳುಗಿ ಹೋಯಿತು. ಅದನ್ನು ಕಂಡು ಧರ್ಮದೇವನನ್ನು ಬಹು ಸಂಕಟಪಟ್ಟು, ಇಷ್ಟು ಮಟ್ಟಿಗೆ ದೇವರು ತನ್ನನ್ನು ಕಾಪಿಟ್ಟನಲ್ಲ ಎಂದು ಭಗವಂತನನ್ನು ವಂದಿಸಿದನು. ಕೊನೆಗೆ ಗಾಳಿಯೂ ಮಳೆಯೂ ಕಡಿಮೆಯಾಗಲು, ಸಮುದ್ರವು ಸಮಾಧಾನ ಸ್ಥಿತಿಗೆ ಬಂದಿತು. ಅಷ್ಟು ಹೊತ್ತಿಗೆ ಪೂರ್ವದಿಕ್ಕಿನಲ್ಲಿ ಚಿನ್ನ, ಬೆಳ್ಳಿ, ತಾಮ್ರಗಳು ಕಲೆತ ಸಲಾಕಿಯಂತೆ ರೇಖೆಗಳು ಕಾಣಿಸಿದುವು.

ಆಗ ಧರ್ಮದೇವನು ಈ ರೀತಿಯಲ್ಲಿ ಯೋಚಿಸಿದನು. “ಇನ್ನು ಎರಡು ಘಂಟೆಗಳಲ್ಲಿ ಆಳು ನನ್ನ ಕೂಪಕ್ಕೆ ಹೋಗಿ ಅಲ್ಲಿ ಆನಂದನ ಹೆಣವನ್ನು ಕಂಡು ಅಧಿಕಾರಿಯು ಎರಡು ಕೂಪಗಳನ್ನೂ ಶೋಧಿಸಿ ಸುರಂಗವನ್ನು ಕಂಡು, ನಾನು ಮಾಡಿದ ಉಪಾಯವನ್ನು ತಿಳಿದು, ಸಮುದ್ರದಲ್ಲಿ ಬಿಡುಬಿಡು ಸಮಯದಲ್ಲಿ ನಾನು ಕಿರುಚಿಕೊಂಡೆನೆಂದು ವಾಹಕರಿಂದ ಅರಿತು, ಅಪಾಯಸೂಚಕವಾದ ಗುಂಡನ್ನು ಹಾರಿಸಿ ನನ್ನನ್ನು ಹುಡುಕಲಿಕ್ಕೆ ದೋಣಿಗಳನ್ನು ಕಳುಹಿಸುವನು. ಆಗ ಸಮುದ್ರದಲ್ಲಿ ತಿರುಗಾಡುವರೆಲ್ಲರೂ ಯಾವನೋ ಒಬ್ಬ ಬಂದಿಯು ತಪ್ಪಿಸಿ ಕೊಂಡು ಹೋಗಿರುವನೆಂದು ತಿಳಿದು ನಾನು ಸಿಕ್ಕಿದರೆ ನನ್ನನ್ನು ಹಿಡಿದು ಕೊಡುವರು. ದೇವರೇ! ನಾನು ಇದುವರೆಗೆ ಬಹು ಕಷ್ಟಗಳನ್ನು ಭವಿಸಿದ್ದೇನೆ;

ನನಗೆ ಚಳಿ, ಪ್ರಾಣಹೋಗುವ ಹಸಿವು ; ಅಸಹಾಯನಾದ ನನ್ನಲ್ಲಿ ಪೂರ್ಣ ಕೃಪೆಯನ್ನಿಟ್ಟು ಸಹಾಯವನ್ನು ಮಾಡಬೇಕು” ಎಂದು ಪಾರ್ಥಿಸಿದನು.

ದೇವರು ಇವನ ಪ್ರಾರ್ಥನೆಯನ್ನು ಪಾಲಿಸಿದನೋ ಎಂಬಂತೆ, ಸುಮಾರು ಒಂದು ಮೈಲಿಯ ದೂರದಲ್ಲಿ ಒಂದು ಸಣ್ಣ ಹಡಗು ಬರುತ್ತಲಿದ್ದಿತು. ಅದು ಅನ್ಯದೇಶದ ಹಡಗಿನಂತೆಯೂ, ಮಲಯಪಟ್ಟಣದ ಕಡೆಯಿಂದ ಬರುತ್ತಿರುವಂತೆಯೂ ಅವನಿಗೆ ತೋರಿತು. “ಇನ್ನು ಅರ್ಧ ಘಂಟೆಯೊಳಗಾಗಿ ಆದು ಇಲ್ಲಿಗೆ ಬರುವುದು. ಅದರಲ್ಲಿರುವವರು ಏನನ್ನೂ ಕೇಳದೆ ನನ್ನನ್ನು ಕರೆದು ಕೊಂಡು ಹೋದರೆ ಸರಿ ; ಇಲ್ಲದಿದ್ದರೆ ಏನನ್ನು ಹೇಳಿ ಅವರನ್ನು ಸಮಾಧಾನ ಪಡಿಸಲಿ ? ಅವರು ಕಡಲು ಕಳ್ಳರಾಗಿರಬಹುದು ; ಹಾಗಿದ್ದರೆ ಅವರು ದುಡ್ಡಿನ ಆಸೆಗಾಗಿ ನನ್ನನ್ನು ಅಧಿಕಾರಿಗಳಿಗೆ ಹಿಡಿದುಕೊಟ್ಟರೂ ಕೊಡಬಹುದು, ಏನಾದರೂ ಆಗಲಿ, ಅನುಕೂಲವಾದರೆ ಸಹಾಯವು ಸಿಕ್ಕುವವರೆಗೂ ಇಲ್ಲಿಯೇ ಇರುವುದು ಒಳ್ಳೆಯದು” ಎಂದು ಯೋಚಿಸಿ, ಕೂಡಲೆ “ಆದುವರೆಗೂ ಇಲ್ಲಿರಲಿಕ್ಕೆ ಆಗುವುದಿಲ್ಲ ; ಹಸಿವಿನಿಂದ ಪ್ರಾಣವು ಹೋಗುತ್ತಲಿದೆ ; ಬಲವೆಲ್ಲಾ ಕುಗ್ಗಿ ಹೋಯಿತು ; ಇನ್ನು ಸ್ವಲ್ಪಕಾಲದಲ್ಲಿಯೇ ಜಾಲದುರ್ಗದಲ್ಲಿ ಗಲಭೆಯಾರಂಭವಾಗುವುದು ಏನ ಮಾಡಲಿ,” ಎಂದು ನಾಲ್ಕು ದಿಕ್ಕುಗಳನ್ನೂ ನೋಡುತ್ತಲಿದ್ದನು.

ಹಿಂದಿನ ರಾತ್ರಿ ಹಡಗು ಮುಳುಗಿ ಸತ್ತ ಬೆಸ್ತರ ಟೋಪಿಯೂ, ಅವರು ಉಟ್ಟಿದ್ದ ಬಟ್ಟೆಯೂ ಅವನಿದ್ದೆಡೆಗೆ ಬರಲು, ಸಂತೋಷಪಟ್ಟು ಅವುಗಳನ್ನು ತೆಗೆದುಕೊಂಡು, ಆ ಹಡಗಿನವರಿಗೆ ಹೇಳುತ್ತಕ್ಕಾದನ್ನು ವಾನದಲ್ಲಿ ನಿಶ್ಚಯಿಸಿ ಕೊಂಡು ಬಟ್ಟೆಯನ್ನು ನಡುವಿಗೆ ಸುತ್ತಿ ಟೋಪಿಯನ್ನು ತಲೆಗೆ ಹಾಕಿಕೊಂಡು ಸಮೀಪದಲ್ಲಿ ತೇಲುತ್ತಿದ್ದ ಒಂದು ಮರದ ತುಂಡನ್ನು ಹಿಡಿದು “ಬದುಕಿದೆ, ಬದುಕಿದೆ” ಎಂದು ಕೂಗುತ್ತ ಹಡಗಿನ ಎದುರಿಗೆ ಈಸಿಕೊಂಡು ಹೋದನು.

ಇವನು ಹೀಗೆ ಹೊರಟ ಕೂಡಲೇ ಹಡಗು ಬೇರೆ ಕಡೆಗೆ ತಿರುಗಿತ್ತು ; ಅದನ್ನು ನೋಡಿ, ಟೋಪಿಯನ್ನು ಕೈಯಲಿತ್ತಿ, ಹಡಗಿನಲ್ಲಿರುವವರು ತನ್ನನ್ನು ನೋಡುವುದಕ್ಕಾಗಿ ಏನೇನೋ ಉಪಾಯ ಮಾಡಿದನು. ಅದು ಪುನಃ ಇವನಿಗೆ ಅಭಿಮುಖವಾದುದರಿಂದ ತಾನು ಮಾಡಿದ ಸಂಜ್ಞೆಯನ್ನು ಹಡಗಿನವರು ತಿಳಿದರೆಂದಿದ್ದನು. ಹಡಗಿಗೂ ತನಗೂ ಇನ್ನೇನು ಕಾಲುನ್ನೈಲಿ ದೂರವಿರುವುದು

ದೆಂದಿದ್ದಾಗ, ಅದು ಪುನಃ ಬೇರೆ ಕಡೆಗೆ ತಿರುಗಿತು. ಆದನ್ನು ನೋಡಿ ಧರ್ಮದೇವನು ತಾನು ಸಮುದ್ರದಲ್ಲಿ ಸಾಯುವಕಾಲ ಬಂದಿತೆಂದು ಗಾಬರಿಬಿದ್ದು, ಮರದ ತುಂಡಿನ ಮೇಲೆ ನಿಂತು ಟೋಪಿಯನ್ನು ಕಯ್ಯಲ್ಲೆತ್ತಿ ಗಟ್ಟಿಯಾಗಿ ಕೂಗಿಕೊಂಡನು. ಆಗ ಹಡಗಿನವರು ಇವನನ್ನು ಕಂಡು ದೋಣಿಯನ್ನು ಓಡನೆಯೇ ಇಳುಹಿ ಇಬ್ಬರನ್ನೂ ಕೂರಿಸಿ ಇವನಿರುವೆಡೆಗೆ ವೇಗವಾಗಿ ನಡೆಸಿಕೊಂಡು ಹೋಗಿ ಹೇಳಿದರು.

ದೋಣಿಯ ವೇಗವನ್ನು ನೋಡಿ, ಧರ್ಮದೇವನು ತನ್ನ ಶಕ್ತಿಯನ್ನು ನಂಬಿ ಮರದ ತುಂಡನ್ನು ಬೇಗಬೇಗನೆ ತಾನೂ ದೋಣಿಯ ಕಡೆಗೆ ಈಸಿಕೊಂಡು ಹೋಗುತ್ತಿದ್ದನು. ಎರಡು ದಿವಸಗಳಿಂದ ತಿಂಡಿಯಿಲ್ಲದೆ ರಾತ್ರಿಯೆಲ್ಲಾ ಮಳೆಗಾಳಿಗಳಲ್ಲಿ ಅಲೆದು ಬಳಲಿದ್ದ ಕಾರಣ, ಇವನು ದೋಣಿಯನ್ನು ಸೇರುವುದರೊಳಗಾಗಿ ಎರಡು ಮೂರುಸಾರಿ ನೀರಿನಲ್ಲಿ ಮುಳುಗಿದನು. ಮೂರನೆಯ ಸಾರಿ ಇವನು ಮುಳುಗುವ ವೇಳೆಗೆ ದೋಣಿಯು ಹತ್ತಿರಕ್ಕೆ ಬರಲು, ಆದರಲ್ಲಿದ್ದ ವರಲ್ಲಿ ಒಬ್ಬನು “ಹೆವರಬೇಡ” ಎಂದು ಹೇಳಿ, ಪುನಃ ಮುಳುಗುತ್ತಿದ್ದ ಇವನ ತಲೆಗೂದಲನ್ನು ಹಿಡಿದು ಮೇಲಕ್ಕೆ ಎತ್ತಿ ದೋಣಿಯಲ್ಲಿ ಹಾಕುತ್ತಲೆ ಇವನಿಗೆ ಪ್ರಜ್ಞೆ ತಪ್ಪಿತು.

ಧರ್ಮದೇವನು ಕಣ್ಣುಬಿಟ್ಟಾಗ, ಹಡಗಿನಲ್ಲಿ ಮಲಗಿದ್ದನು. ಅವನ ಶರೀರವನ್ನೆಲ್ಲಾ ಒಬ್ಬನು ಕಂಬಳಿಯಿಂದ ಉಜ್ಜುತ್ತಿದ್ದನು; ದೋಣಿಯಲ್ಲಿ ಹೆದರಬೇಡ ಎಂದು ತನಗೆ ಹೇಳಿದವನು ಸ್ವಲ್ಪ ಸಾರಾಯನ್ನು ಕುಡಿಸಿದನು; ಸೌಕಾಧಿಪತಿಯೆಂದು ತೋರುತ್ತಲಿದ್ದ ಪುತ್ತೂಬ್ಬನು ಇವನನ್ನು ನೋಡಿ “ಸಮುದ್ರದಲ್ಲಿ ಓಡಾಡುತ್ತಲಿರುವವರೆಲ್ಲರಿಗೂ ಇಂಥ ಗಂಡಗಳು ಇರುತ್ತಲಿರುವುವು” ಎಂದು ಕೊಂಡು ಧರ್ಮದೇವನಿಗೆ ಮಾತನಾಡುವ ಶಕ್ತಿಯಿರುವುದೆಂದು ತಿಳಿದು, ನೀನಾರು ಎಂದನು.

“ಅಯ್ಯಾ ! ನಾನು ಮಾಲತೀದ್ವೀಪದವನು; ನಾನೂ ಇನ್ನು ಮೂವರೂ ಧಾನ್ಯವನ್ನು ಹೇರಿಕೊಂಡು ಬರುತ್ತಲಿರುವಾಗ ಬಿರುಗಾಳಿ ಎದ್ದು ದೋಣಿಯು ಮುಳುಗಿಹೋಗಿ ನಾವಿರೆಲ್ಲರೂ ನೀರಿನ ಪಾಲಾದರು; ದೇವರ ದಯೆಯಿಂದ ನಾನೊಬ್ಬನೇ ಬದುಕಿಕೊಂಡೆನು.”

“ನಿನೆಲ್ಲಿಂದ ಬಂದೆ ?”

“ತಾನ್ನು ದ್ವೀಪದಿಂದ.”

“ನಿನ್ನ ಅವತಾರವನ್ನು ನೋಡಿ ಯಾರೋ ಪಕ್ಕಾಕಳ್ಳನೆಂದಿದ್ದೆನು.”

ಆಗ ಧರ್ಮದೇವನಿಗೆ ಬೆಳೆದಿದ್ದ ತಲೆಗೂದಲೂ ಗಡ್ಡ ಮೀಸೆಗಳೂ ಜ್ಞಾಪಕಕ್ಕೆ ಬಂದು “ಅಯ್ಯಾ, ನಾನು ಕಳ್ಳನಲ್ಲ; ನನಗೆ ಒಂದು ರೋಗವಿತ್ತು, ಅದು ವಾಸಿಯಾದರೆ ಹತ್ತು ವರ್ಷಗಳು ದೀಕ್ಷೆ ಬಿಡುವೆನೆಂದು ಹರಕೆಮಾಡಿ ಕೊಂಡಿದ್ದೆನು. ರೋಗವು ಗುಣವಾದುದರಿಂದಲೂ ಆ ಗಡುವು ಈದಿನ ಮುಗಿಯುವುದರಿಂದಲೂ ಇಂದು ಆಯುಷ್ಯಮರ್ವವನ್ನು ಮಾಡಿಸಿಕೊಳ್ಳುವೆನು.”

“ನಿನ್ನನ್ನು ನಾವೇನಮಾಡಬೇಕು?”

“ಏನುಬೇಕಾದರೂ ಮಾಡಿರಿ. ನನ್ನ ಜತೆಯಲ್ಲಿದ್ದವರು ನೌಕಾಧಿಪನ ಸಂಗಡ ಸತ್ತರು. ನನ್ನ ದುಡ್ಡು ಕಾಸು, ಬಟ್ಟೆಬರೆ ಎಲ್ಲವೂ ಹಡಗಿನೊಡನೆ ಸಮುದ್ರದ ವಾಲಾದುವು. ನಾನು ನಾವಿಕನ ಕೆಲಸವನ್ನು ಬಲ್ಲೆ. ಈ ಪ್ರಾಂತ್ಯಗಳಲ್ಲಿ ಇರುವ ಸಮುದ್ರದ ದಾರಿ, ರೇವುಗಳು ಎಲ್ಲವನ್ನೂ ಸ್ವಪ್ನದಲ್ಲಿ ಕೂಡ ಹೇಳಬಲ್ಲೆನು. ನನ್ನನ್ನು ನೀವಿಟ್ಟುಕೊಂಡರೆ ಯಾವ ಕೆಲಸವನ್ನಾದರೂ ಮಾಡುವೆನು. ನನ್ನನ್ನು ಇಟ್ಟುಕೊಳ್ಳುವುದು ನಿಮಗೆ ಇಷ್ಟವಿಲ್ಲದಿದ್ದರೆ, ಮುಂದಿನ ಊರಿನಲ್ಲಿ ಬಿಟ್ಟುಬಿಡಿರಿ; ಅಲ್ಲಿ ಹೇಗಾದರೂಮಾಡಿ ಹೊಟ್ಟೆ ಹೊರೆದುಕೊಳ್ಳುವೆನು.”

“ಸರಿಯಪ್ಪಾಸರಿ. ಲೋಕದಲ್ಲಿ ಜನಗಳು ಕಷ್ಟಕಾಲದಲ್ಲಿ ಎಲ್ಲವನ್ನೂ ಮಾಡುತ್ತೇವೆಂದು ಹೇಳಿ, ಕೆಲಸ ಬಂದಾಗ ಹಿಂತೆಗೆಯುವರು.”

“ಅಯ್ಯಾ, ಪರೀಕ್ಷೆಮಾಡಿದ ಹೊರತು ಮನುಷ್ಯರ ಗುಣಗಳು ಹೇಗೆ ತಿಳಿದಾವು. ನಾನು ಎಲ್ಲರಂತೆ ಅಲ್ಲವೆಂಬುದು ಮುಂದೆ ನಿಮಗೆ ಗೋತ್ತಾ ಗುವುದು.”

“ಹಾಗಾದರೆ ನಮ್ಮಲ್ಲಿರು, ನೋಡೋಣ” ಎಂದು ನೌಕಾಧಿಪನು ಹೇಳಿದನು.

ಇದಿರಿಗಿರುವ ಎರಡು ದ್ವೀಪಗಳನ್ನು ಬಲಕ್ಕೆ ಬಿಟ್ಟು ಹಡಗು ತಿರುಗುವುದನ್ನು ನೋಡಿ, ಧರ್ಮದೇವನು “ಈಗ ನಾವೆಲ್ಲಿಗೆ ಹೋಗಬೇಕು” ಎಂದು ಕೇಳಲು,

“ಲೀಲಾವತೀ ಪಟ್ಟಣಕ್ಕೆ” ಎಂದು ನೌಕಾಧಿಪನು ಎಂದನು.

“ಹಾಗಾದರೆ ಅಲ್ಲಿ ಕಾಣುವ ಎರಡು ದ್ವೀಪಗಳನ್ನು ಏತಕ್ಕೆ ಸುತ್ತಿಕೊಂಡು ಹೋಗಬೇಕು? ಮಧ್ಯೆ ಹೋದರೆ ನಮಗೊಂದು ಮೈಲುದೂರ ಪ್ರಯಾಣವು ಲಾಭವಾಗುವುದು.”

“ಅವುಗಳ ಮಧ್ಯೆ ಬಂಡೆಗಳಿರುವುವಾದುದರಿಂದ ಹಾಗೆ ಹೋಗಲಾಗುವುದಿಲ್ಲ.”

“ಅಲ್ಲಿ ಬಂಡೆಗಳಿರುವುದೇನೋ ನಿಜವೇ, ಆದರೆ ಅವುಗಳ ಮಧ್ಯೆ ನಮ್ಮ ಹಡಗು ಧಾರಾಳವಾಗಿ ಹೋಗುವಷ್ಟು ದಾರಿಯಿದೆ ”

“ಹಾಗಾದರೆ ನೀನೆ ಹಡಗನ್ನು ಆ ದಾರಿಯಲ್ಲಿ ನಡೆಸು, ನೋಡೋಣ ”

ಹಾಗೆಂದಕೂಡಲೆ ಧರ್ಮದೇವನು ಹಡಗಿನ ಹಿಂದೆ ಇರುವ ಚುಕ್ಕಾಣಿ ಎಂಬ ಕೈಸಿಡಿಯನ್ನು ಹಿಡಿದು, ಆಗಿನ ಸಂದರ್ಭಕ್ಕೆ ಅನುಕೂಲವಾಗಿ ಪಟಗಳನ್ನು ಕಟ್ಟುವಂತೆ ಅಪ್ಪಣೆಮಾಡಿಸಿ, ಯಾವ ಉಪಾಯವೂ ಇಲ್ಲದಂತೆ ಎರಡು ದ್ವೀಪಗಳ ಮಧ್ಯೆ ಹಡಗನ್ನು ಬಿಟ್ಟುಕೊಂಡು ಹೋದನು. ಆಗ ಹಡಗಿನಲ್ಲಿದ್ದ ನಾವಿಕರೆಲ್ಲರೂ “ಭಲೆ, ಭಲೆ” ಎಂದು ಇವನನ್ನು ಸ್ತೋತ್ರಮಾಡಿದರು. ಆಗ ಧರ್ಮದೇವನು ನೌಕಾಧಿಪನನ್ನು ನೋಡಿ “ನನ್ನನ್ನು ನಿಮ್ಮ ಬಳಿಯಲ್ಲಿರಿಸಿಕೊಂಡರೆ ನಿಮಗೆ ನಾನು ಎಷ್ಟೋ ಒತ್ತಾಸೆಮಾಡುವೆನು” ಎಂದನು.

“ಇವನು ಸಮರ್ಥನು ಇವನನ್ನು ನಮ್ಮ ಹತ್ತಿರ ಇಟ್ಟುಕೊಂಡರೆ ಅನುಕೂಲ” ಎಂದು ನೌಕಾಧಿಪನು ಯೋಚಿಸಿ, “ನಮ್ಮಲ್ಲಿದ್ದರೆ ನಿನಗೇನಕೊಡಬೇಕು” ಎಂದು ಕೇಳಿದನು.

“ಎಲ್ಲರಿಗೂ ಏನನ್ನು ಕೊಡುತ್ತೀರೋ ಅದನ್ನೇ ನನಗೂ ಕೊಡಿರಿ.”

ಸಮುದ್ರದಲ್ಲಿ ಮುಳುಗುತ್ತಿರುವಾಗ “ಹೆದರಬೇಡ” ಎಂದು ಹೇಳಿ, ಧರ್ಮದೇವನ ಜುಟ್ಟನ್ನು ಹಿಡಿದು ದೋಣಿಯಲ್ಲಿ ಎತ್ತಿಹಾಕಿದ ಯಾಗಪ್ಪನೆಂಬ ನಾವಿಕನು, “ಆದು ಸರಿಯಲ್ಲ. ನೀನು ನಮಗಿಂತ ಬುದ್ಧಿವಂತನಾಗಿರುವುದರಿಂದ ನಿನಗೆ ನಮಗಿಂತಲೂ ಅಧಿಕವಾಗಿ ಕೊಡಬೇಕು” ಎಂದನು. ಇದನ್ನು ಕೇಳುತ್ತಲಿದ್ದ ನೌಕಾಧಿಪನು ಯಾಗಪ್ಪನನ್ನು ನೋಡಿ “ಆವರವರಿಗೆ ತೋರಿದಷ್ಟು ಕೇಳುವರು; ಆದನ್ನು ಕಟ್ಟಿಕೊಂಡು ನಿನಗೇನು? “ಎನ್ನಲು, ಯಾಗಪ್ಪನು “ಆಹುದು ಬುದ್ಧಿ! ಅದು ನಿಜ, ನನಗೆ ತೋರಿದುದನ್ನು ಹೇಳಿದೆನು” ಎಂದನು.

“ನಿನಗೆ ಅವನಲ್ಲಿ ಅಷ್ಟು ಕನಿಕರವಿದ್ದರೆ ನಿನ್ನ ಉಡುಪುಗಳಲ್ಲಿ ಒಂದೆರಡನ್ನು ಕೊಡು” ಎಂದು ಹೇಳಿದ ಒಡನೆಯೇ ಯಾಗಪ್ಪನು ಧರ್ಮದೇವನಿಗೆ ಬೇಕಾದ ಉಡುಪುಗಳನ್ನು ತಂದುಕೊಟ್ಟು, ಇನ್ನೇನಾದರೂ ಬೇಕಾಗಿದ್ದರೆ ಅದನ್ನು ತಂದುಕೊಡುವೆನೆಂದು ಹೇಳಿದನು.

“ನನಗೆ ಅಷ್ಟು ರೊಟ್ಟಿಯೂ ಆಗ ಕೊಟ್ಟು ಮೈರೇಯವೂ ಜೇಕು.”

ಅವುಗಳನ್ನು ತಂದುಕೊಡುತ್ತಲೆ, ಧರ್ಮದೇವನು ರೊಟ್ಟಿಯನ್ನು ತಿಂದು ಮೈರೇಯವನ್ನು ಕುಡಿಯುತ್ತಲಿದ್ದಾಗ ನೌಕಾಧಿಪನು ಜಾಲದುರ್ಗದ ಕಡೆ ಹೋಗಿಯಾಡುತ್ತಿದ್ದುದನ್ನು ನೋಡಿ “ಓಹೋ! ಜಾಲದುರ್ಗದಲ್ಲಿ ಏನೋ ಅಪಾಯವು ಉಂಟಾದಂತೆ ತೋರುತ್ತದೆ” ಎಂದು ಹೇಳುತ್ತ, ಧರ್ಮದೇವನ ಮುಖವನ್ನು ನೋಡುವುದರಲ್ಲಿಯೇ ಗುಂಡು ಹಾರಿದ ಶಬ್ದವೂ ಕೇಳಿಸಿತು. ಧರ್ಮದೇವನು ಮುಖದಲ್ಲಿ ಯಾವ ವಿಕಾರವನ್ನೂ ತೋರಿಸದೆ ಶಾಂತಭಾವದಿಂದ “ಬಂದಿಯವರಾರೋ ಅಲ್ಲಿಂದ ಓಡಿಹೋಗಿರಬೇಕು; ಅದಕ್ಕಾಗಿಯೇ ಅವರು ಗುಂಡನ್ನು ಹಾರಿಸಿರಬೇಕು. ಹೀಗೆ ಆಗಾಗ ಆಗುವುದುಂಟು” ಎಂದು ಹೇಳಿ ಮೈರೇಯವನ್ನು ನಿಧಾನವಾಗಿ ಕುಡಿದನು.

ಹೀಗೆ ಶಾಂತನಾಗಿ ಕುಡಿದ ಧರ್ಮದೇವನನ್ನು ನೋಡಿ, ಅವನ ವಿಷಯದಲ್ಲಿ ನೌಕಾಧಿಪನಿಗೆ ಉಂಟಾಗಿದ್ದ ಅನುಮಾನವು ಬಲುಮಟ್ಟಿಗೆ ತೊಲಗಿತು; “ಒಂದುವೇಳೆ ಇವನು ಕಳ್ಳನಾಗಿದ್ದರೆತಾನೇ ಏನು? ಬುದ್ಧಿವಂತನಾದ ಕಾರಣ ಇವನನ್ನು ನಮ್ಮ ಬಳಿ ಇಟ್ಟುಕೊಂಡರೆ ಬಹು ಅನುಕೂಲ” ಎಂದು ನೌಕಾಧಿಪನು ಯೋಚಿಸಿದನು.

ಧರ್ಮದೇವನು ಬಂಧನಾಲಯದಲ್ಲಿ ಹದಿನಾಲ್ಕು ವರ್ಷಗಳಿದ್ದನು. ಅಲ್ಲಿಗೆ ಹೋದಾಗ ಅವನಿಗೆ ಹತ್ತೊಂಭತ್ತು ವಯಸ್ಸು; ಈಗ ಮೂವತ್ತಮೂರು ವಯಸ್ಸು. ಈ ದೀರ್ಘಕಾಲದಲ್ಲಿ ತನ್ನ ಪುನೇನಾದನೋ? ಅವನು ಬದುಕಿರಲಾರ. ಲಲಿತಾಂಗಿಯು ಏನಾದಳೋ? ಒಂದುವೇಳೆ ತಾನು ಬರವೆಂದು ಅವಳು ಮದುವೆಯಾಗದೆ ಇರುವಳೋ, ಇಲ್ಲ ತಾನು ಸತ್ತುಹೋದನೆಂದು ವಿಷಯಲಂಪಟನನ್ನು ಮದುವೆಯಾಗಿರುವಳೋ? ವಲ್ಲಭದೇವ, ದುರ್ಮತಿ, ವಿಷಯಲಂಪಟರುಗಳೇನಾಗಿರುವರೋ? ಎಂದು ಅವನು ಯೋಚಿಸುತ್ತಲಿದ್ದನು.

ಪಾಠಕರೇ! ಸಮುದ್ರವೇ ಜಾಲದುರ್ಗದ ಶ್ರುತಾನ; ಧರ್ಮದೇವನು ಈಗಿರುವ ಹಡಗೇ ಕಡಲಗಳ್ಳರ ಹಡಗು.

ಹ ದಿ ನೆಂ ಟಿ ನೆ ಯ ಅ ಧ್ಯಾ ಯ ಮಲಯದ್ವೀಪ

ಕಡಲಗಳ್ಳರ ಹಡಗಿಗೆ ವೇಗವತಿ ಎಂದು ಹೆಸರು; ಅದರ ಅಧಿಪನನ್ನು ಪ್ರಚಂಡನೆಂದು ಕರೆಯುತ್ತಲಿದ್ದರು. ತನ್ನ ವಿಚಾರವನ್ನು ತಿಳಿಯಬೇಕೆಂದು ನಾವಿಕರೆಲ್ಲರೂ ಬಗೆಬಗೆಯಾಗಿ ಪ್ರಶ್ನೆಮಾಡಿದರೂ, ಧರ್ಮದೇವನು ತನ್ನ ಗುಟ್ಟನ್ನು ಎಳೆಪ್ಪಾದರೂ ಬಿಡದೆ, "ನಾನು ಮಾಲತಿ ದ್ವೀಪದವನು, ನಾವಿಕನ ಕೆಲಸವನ್ನು ಮಾಡುತ್ತಲಿದ್ದೆ" ಎಂದು ಹೇಳುತ್ತಲಿದ್ದರಿಂದ ಅವರೆಲ್ಲರೂ ಇವನನ್ನು ಮಾಲತೀಯ ಎಂದು ಕರೆಯಲು ವಕ್ರಮಿಸಿದರು. ಧರ್ಮದೇವನು ವೇಗವತಿಯ ನಾವಿಕರ ಸಮಾಚಾರವನ್ನೂ ಅವರ ವ್ಯಾಪಾರದ ರಹಸ್ಯವನ್ನೂ ಸ್ವಲ್ಪಕಾಲದಲ್ಲಿಯೇ ಚೆನ್ನಾಗಿ ಗ್ರಹಿಸಿ, ತನ್ನ ಬುದ್ಧಿ ಚಮತ್ಕಾರಗಳಿಂದ ಅವರನ್ನು ಮೆಚ್ಚಿಸಿ, ಅವರಿಗೆ ತನ್ನಲ್ಲಿ ಗೌರವವೂ ನಂಬುಗೆಯೂ ಉಂಟಾಗುವಂತೆ ಮಾಡಿಕೊಂಡನು. ಅದು ಮೊವಲು ಇವನನ್ನು ಬಿಟ್ಟು ಅವರು ಯಾವ ಆಲೋಚನೆಯನ್ನೂ ಮಾಡುತ್ತಿರಲಿಲ್ಲ.

ಹೋದ ಕಡೆಗಳಲ್ಲಿ ಜನರ ಮಾತು, ತಿಳಿಯದೆ ಮಧ್ಯಸ್ಥರನ್ನಿಟ್ಟುಕೊಂಡು ವ್ಯಾಪಾರಗಳನ್ನು ನಡೆಸುವುದು ಅಪಾಯಕನವೆಂದು ತಿಳಿದು, ಪ್ರಚಂಡನು ಸುಮಾರಾಗಿ ನಾಶೈದುದು ಭಾಷೆಗಳಲ್ಲಿ ಮಾತನಾಡುವಷ್ಟು ಕಲಿತಿದ್ದನು. ತೀರಪ್ರದೇಶಗಳಲ್ಲಿರುವ ಸುಂಕದ ಅಧಿಕಾರಿಗಳೆಲ್ಲರಿಗೂ ಇವನ ವ್ಯಾಪಾರ ಗೊತ್ತಿದ್ದಿತು; ಮುಖ್ಯವಾಗಿ ವೇಗವತಿಯ ವೇಗದಿಂದಲೂ ನಾವಿಕರ ಚಟುವಟಿಕೆಯಿಂದಲೂ ಇವನನ್ನು ಹಿಡಿಯಲು ಅವನಿಗೆ ಅಸಾಧ್ಯವಾಗಿತ್ತು.

ಧರ್ಮದೇವನನ್ನು ಹಡಗಿನಲ್ಲಿ ಸೇರಿಸಿಕೊಳ್ಳುವಾಗ, ನನ್ನ ವ್ಯಾಪಾರದ ಗುಟ್ಟನ್ನೂ ಮತ್ತು ನಾನು ಹೋಗಿ ಬರುವ ಸ್ಥಳಗಳನ್ನೂ ತಿಳಿದು, ಇವನು ಎಲ್ಲಿ ಸಮಯನೋಡಿ ನನ್ನನ್ನು ಹಿಡಿದು ಸುಂಕದ ಅಧಿಕಾರಿಗಳಲ್ಲಿ ಒಪ್ಪಿಸಿಬಿಡುವನೋ" ಎಂದು ಪ್ರಚಂಡನು ಅನುಮಾನಪಟ್ಟಿದ್ದನು. ಆದರೆ ಜಾಲದುರ್ಗದಲ್ಲಿ ಹೊಡೆದ ಗುಂಡಿನ ಘೋಷವೂ ಆಕಾಲದಲ್ಲಿ ಧರ್ಮದೇವನಿದ್ದ ಸ್ಥಿತಿಯೂ, ಆ ಅನುಮಾನವನ್ನು ಹೋಗಲಾಡಿಸಿದವು.

ಮಾರನೆ ಬೆಳಿಗೆ ವೇಗವತಿಯು ಲೀಲಾವತಿಪಟ್ಟಣವನ್ನು ಸೇರಿದಾಗ ಪ್ರಚಂಡನು ಧರ್ಮದೇವನನ್ನು ಕರೆದು “ಎಲೈ ಮಾಲತಿಯೇ, ಮುಂದೆ ಏನು ಮಾಡಬೇಕೆಂದಿರುವೆ? ನನ್ನ ಬಳಿ ಇದ್ದರೆ ಎಲ್ಲರಿಗೂ ಕೊಡುವಂತೆ ನಿನಗೂ ಲಾಭವನ್ನು ಹಂಚಿಕೊಡುವೆನು; ನೀನು ನನ್ನಲ್ಲಿಯೇ ಇರು” ಎಂದು ಹೇಳಲು, ಧರ್ಮದೇವನು ಸ್ವಲ್ಪ ಯೋಚಿಸಿ “ಈ ಮುಗುವಳಿಯು ಸದ್ಯಕ್ಕೆ ಮೂರುತಿಗಳ ವರೆಗೆ ನಡೆಯಲಿ; ಆಮೇಲೆ ನೋಡೋಣ” ಎಂದನು. ಅದಕ್ಕೆ ಪ್ರಚಂಡ ನೊಪ್ಪಿ ಅವನ ವೆಚ್ಚಕ್ಕಾಗಿ ಒಂದುತಿಗಳ ಹಣವನ್ನು ಮುಂಗಡವಾಗಿ ಕೊಟ್ಟನು.

ಲೀಲಾವತಿಪಟ್ಟಣವು ಧರ್ಮದೇವನಿಗೆ ತಿಳಿದದ್ದು ಊರೇ; ಜಯ ಲಕ್ಷ್ಮಿಯ ಪ್ರಯಾಣಗಳಲ್ಲಿ ಅನೇಕಾವೃತ್ತಿ ಇವನು ಅಲ್ಲಿ ಇಳಿಯುತ್ತಿದ್ದನು. ಈಗ ಆ ಊರಿನಲ್ಲಿ ಇವನು ಒಬ್ಬ ಕ್ಷಾರಕನ ಅಂಗಡಿಗೆ ಹೋಗಿ ಕ್ಷಾರಮಾಡಿಸಿ ಕೊಂಡು ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲು, ಸೆರೆಮನೆಯನ್ನು ಸೇರುವುದಕ್ಕೆ ಹಿಂದೆ ತಂಗಿದ್ದ ವಿಶಾಲವಾದ ನೆತ್ತಿಯೂ, ನಗೆಮೋಗವೂ ನೇತ್ರ ಕಾಂತಿಯೂ, ಮುಖದ ಕಳೆಯೂ ಹೋಗಿ ಅಂಟಾಕಾರವಾದ ಮುಖವೂ, ಮುಚ್ಚಿದ ಬಾಯೂ, ಗಂಟುಹುಬ್ಬುಗಳೂ, ವ್ಯಸನಸೂಚಕವಾದ ನೇತ್ರಾ ಕಾಂತಿಯೂ, ಬಹುಕಾಲ ಅಂಧಕೂಸದ ವಾಸದಿಂದಂಟಾದ ಶ್ರೀಮಂತರ ಮೈಯ್ಯು ಬಣ್ಣವೂ, ಯೋಗಾನಂದಪ್ರಸಾದಜನಿತ ಜ್ಞಾನಶಕ್ತಿಗಳಿಂದಂಟಾದ ಮುಖದ ತೇಜಸ್ಸೂ ತೋರಿಬರುತ್ತಿದ್ದವು. ಇವನನ್ನು ನೋಡಿದವರೆಲ್ಲರೂ ಇವನು ದೃಢಸಂಕಲ್ಪದವನೆಂದೂ ಹಿಡಿದಕೆಲಸವನ್ನು ನೆರವೇರಿಸದೆ ಬಿಡನೆಂದೂ ತಿಳಿದರು. ಆನಂದನ ಉಪದೇಶದಂತೆ ತನ್ನ ಶರೀರದಾರ್ಥ್ಯವನ್ನು ಕಾಪಿಟ್ಟುಕೊಳ್ಳಲು ಕಾಲಕಾಲಕ್ಕೆ ತಕ್ಕ ವ್ಯಾಯಾಮಮಾಡತಲಿದ್ದುದರಿಂದ ಇವನಿಗೆ ದೇಹಶಕ್ತಿಯು ಚೆನ್ನಾಗಿದ್ದಿತು. ವಯಸ್ಸು ಹೆಚ್ಚಿದಂತೆ ಧ್ವನಿಯೂ ಬದಲಾಯಿಸಿ ಹೋಗಿದ್ದುದರಿಂದ ಇವನನ್ನು ಗುರ್ತಿಸಲು ಯಾರಿಗೂ ಸಾಧ್ಯವಾಗುತ್ತಿರಲಿಲ್ಲ. ಕೂಸದ ಕತ್ತಲೆಯಲ್ಲಿ ಪದಾರ್ಥಗಳನ್ನು ನೋಡಿದ್ದ ಅಭ್ಯಾಸ ಬಲದಿಂದ ಇವನಿಗೆ ಕತ್ತಲೆಯಲ್ಲಿಯೂ ಕಣ್ಣು ಚೆನ್ನಾಗಿ ಕಾಣುತ್ತಲಿದ್ದಿತು. ಒಟ್ಟೇನು, ತನ್ನನ್ನು ಗುರ್ತಿಸಲು ತನಗೇ ಅಸಾಧ್ಯವಾಗಿದ್ದಿತು ಎಂದರೆ, ಇತರರು ಗುರ್ತಿಸಲಾರ ರೆಂಬುದನ್ನು ಹೇಳಬೇಕೇ?

ಅನಂತರ, ಧರ್ಮದೇವನು ನಾವಿಕರ ಉಡುಪುಗಳನ್ನು ಮಾರುವ ಅಂಗಡಿಗಳಿಗೆ ಹೋಗಿ ಅಲ್ಲಿ ತನಗೆ ಬೇಕಾದ ಎರಡು ಜತೆಯ ಉಡುಪುಗಳನ್ನು ಕೊಂಡು ಒಂದನ್ನು ತೊಟ್ಟು, ತನ್ನ ಉವಯೋಗಕ್ಕಾಗಿ ಯಾಗಪ್ಪನು ಕೊಟ್ಟಿದ್ದ ಉಡುಪನ್ನು ಅವನಿಗೆ ಹಿಂತಿರುಗಿ ಕೊಟ್ಟನು. ಕ್ಷಾರಮಾಡಿ ಕೊಂಡು ನಾವಿಕರ ಉಡುಪನ್ನು ತೊಟ್ಟು ಇದುರಿಗೆ ಬಂದ ಧರ್ಮದೇವನನ್ನು ನೋಡಿ, ಪ್ರಚಂಡನು ಇವನು ಮಾಲತೀಯನೋ ಅಲ್ಲವೋ ಎಂದು ಅನುಮಾನಪಟ್ಟು, ಅವನ ಬಾಯಿಯಿಂದ ತಾನೇ ಮಾಲತೀಯನೆಂದು ಬಾರಿಬಾರಿಗೂ ಹೇಳಿಸಿ ತನಗಿದ್ದ ಅನುಮಾನವನ್ನು ನಿವೃತ್ತಿಮಾಡಿ ಕೊಂಡನು.

ವೇಗವತಿಯು ಓಮ್ಮೈ ಮಲಯದ್ವೀಪಕ್ಕೆ ಸುಮಾರು ಅರ್ಧಮೈಲಿ ದೂರದಲ್ಲಿ ಹೋಗಬೇಕಾಗಿ ಬಂದಿತು. ಆಗ ಧರ್ಮದೇವನಿಗೆ ನೀರಿನಲ್ಲಿ ದುಮ್ಮಿಕ್ಕಿ ಆ ದ್ವೀಪವನ್ನು ಸೇರಬೇಕೆಂಬ ಆಲೋಚನೆಯು ಹುಟ್ಟಿತು; ಕೂಡಲೇ, “ನಾನು ನೀರಿಗೆ ದುಮ್ಮಿಕ್ಕಿ ಈಸಿಕೊಂಡು ಹೋದರೆ ಸುಮಾರು ಅರ್ಧಘಂಟೆಯಲ್ಲಿ ದ್ವೀಪವನ್ನು ಸೇರಬಹುದು; ಆದರೆ ಯಾವ ಆಯುಧವೂ ಇಲ್ಲದೆ ಅಲ್ಲಿಗೆ ಹೋಗಿ ಏನಮಾಡಲಿ? ನಾನು ಹಾಗೆ ಹೊರಟರೆ ನಾವಿಕರು ಏನೆಂದಾರು”? ಎಂದು ಸುಮ್ಮನಿದ್ದನು.

ವೇಗವತಿಯ ನಾವಿಕರೆಲ್ಲರೂ ಶ್ರದ್ಧೆಯಿಂದಲೂ ಚಟುವಟಿಕೆಯಿಂದಲೂ ಕೆಲಸ ಮಾಡುತ್ತಲಿದ್ದ ಕಾರಣ ಪ್ರತಿಯೊಂದು ಪ್ರಯಾಣದಲ್ಲಿಯೂ ಒಬ್ಬೊಬ್ಬನ ಪಾಲಿಗೂ ಹೆಚ್ಚಾಗಿ ಹಣವು ಸಿಕ್ಕುತ್ತಲಿದ್ದಿತು. ಪ್ರಯಾಣ ಮುಗಿದ ಕೂಡಲೆ ಬಂದ ದುಡ್ಡನ್ನು ಪ್ರಚಂಡನು ಎಲ್ಲರಿಗೂ ಹಂಚಿಕೊಡುತ್ತಲಿದ್ದ ಕಾರಣ ಎಲ್ಲರೂ ಅವನು ಹೇಳಿದ ಕೆಲಸವನ್ನು ಆದರದಿಂದ ಮಾಡುತ್ತಲಿದ್ದರು. ಒಂದಾನೊಂದು ಸಲ ವೇಗವತಿಯ ನಾವಿಕರು ಸುಂಕದವರ ಸಂಗಡ ಜಗಳವನ್ನಾಡಿ ತಪ್ಪಿಸಿಕೊಂಡು ಹೋದರು. ಆ ಜಗಳದಲ್ಲಿ ಸುಂಕದವರಿಬ್ಬರು ಸತ್ತರು, ಧರ್ಮದೇವನ ತೋಳಿಗೆ ತುಪಾಕಿಯ ಪೆಟ್ಟು ತಾಕಿ ಅವನು ಕೆಳಗೆ ಬಿದ್ದನು. ಸುಂಕದವರು ಸತ್ತುದನ್ನೂ ತನಗೆ ಗಾಯವಾದುದನ್ನೂ ಕಂಡು ಧರ್ಮದೇವನು ಅತ್ಯಾನಂದಪಟ್ಟನು. ಇತರರ ದುಃಖವನ್ನು ನೋಡಿ ಸಹಿಸಲಾರದೆಯೂ, ತಾನು ಕಷ್ಟಾನುಭವವನ್ನು ಮಾಡಲಿಯದೆಯೂ ಇರುವ ಮನುಷ್ಯನಿಗೆ

ಯಾವಾಗಲೂ ಕನಿಕರಹುಟ್ಟುವುದು, ಆದರೆ ಧರ್ಮದೇವನಿಗೆ ಮಾತ್ರ ಈಗ ಆ ರೀತಿ ಕನಿಕರ ಹುಟ್ಟಲಿಲ್ಲ. ಅವನ ಮನಸ್ಸು ಮೃದುವಾದುದಾದರೂ, ತಾನು ಹಿಂದೆ ಮಾಡಿದ್ದ ಪ್ರತಿಜ್ಞೆಯನ್ನು, (ಎಂದರೆ, ತನಗೆ ಕಷ್ಟವನ್ನು ಕೊಟ್ಟವರಿಗೆ ಕಷ್ಟವನ್ನೂ, ಉಪಕಾರಮಾಡಿದವರಿಗೆ ಉಪಕಾರವನ್ನೂ ಮಾಡಬೇಕೆಂಬ ಶಪಥವನ್ನು) ನೆರವೇರಿಸಲು ಮನಸ್ಸು ಹಿಂಜರಿಯುವುದೆಂಬ ಭೀತಿಯಿಂದ, ಅವನು ಇಂಥ ಅವಾಯುಗಳುಂಟಾದಷ್ಟೂ ಮನಸ್ಸನ್ನು ಗಟ್ಟಿಮಾಡಿ ಕೊಳ್ಳಲು ಅನುಕೂಲವೆಂದು ಸಂತೋಷಪಡುತ್ತಲಿದ್ದನು.

ಧರ್ಮದೇವನು ಕೆಳಗೆ ಬಿದ್ದುದನ್ನು ನೋಡಿ ತಲ್ಲಣಿಸಿ ಯಾಗಪ್ಪನು ಒಡನೆಯೇ ಅವನನ್ನು ಎತ್ತಿ ಕುಳ್ಳಿರಿಸಿ, ತುಂಬ ಸೆಟ್ಟು ಬಿದ್ದಿತೇ ಎಂದು ಆದರದಿಂದ ವಿಚಾರಿಸಿದನು. ಕಾರಾಗೃಹವನ್ನು ಸೇರುವುದಕ್ಕೆ ಮೊದಲು ಲೋಕವೆಲ್ಲವೂ ಧರ್ಮದಿಂದ ನಡೆಯುವುದೆಂದು ಧರ್ಮದೇವನು ತಿಳಿದಿದ್ದನು, ಆಲ್ಲಿಂದ ಈಚೆಗೆ ಬಾದಾಗ, ಲೋಕವೆಲ್ಲವೂ ಅಧರ್ಮವರಿ ಪೂರ್ಣವಾದುದೆಂದು ತಿಳಿದುಕೊಂಡನು. ಯಾವ ಪ್ರಯೋಜನಾಪೇಕ್ಷೆಯೂ ಇಲ್ಲದೆ ತನ್ನ ಸುಖ ದುಃಖಗಳಿಗೆ ಭಾಗಿಯಾಗುತ್ತಲಿದ್ದ ಯಾಗಪ್ಪನ ಗುಣವನ್ನು ನೋಡಿ ಧರ್ಮದೇವನು ಆಶ್ಚರ್ಯಪಟ್ಟು, ತಾನು ಹಿಂದೆ ಮಾಡಿಕೊಂಡಿದ್ದ ಎರಡು ಅಭಿಪ್ರಾಯಗಳೂ ತಪ್ಪೆಂದುಕೊಂಡು, ಯಾಗಪ್ಪನ ಶ್ರದ್ಧಾಭಕ್ತಿಗೆ ಮೆಚ್ಚಿ ಅವನಲ್ಲಿ ವಿಶೇಷವಾದ ಪ್ರೀತಿಯನ್ನಿಟ್ಟು, ಹಡಗು ನಡೆಸುವ ವಿದ್ಯೆಯನ್ನು ಅನುಕೂಲವಾದಾಗಲೆಲ್ಲಾ ಅವನಿಗೆ ಕಲಿಸುತ್ತ ಬಂದನು. “ಇದರಿಂದ ನನಗೇನು ಪ್ರಯೋಜನ” ಎಂದು ಯಾಗಪ್ಪನು ಕೇಳಲು “ನಿನ್ನ ಅದೃಷ್ಟವನ್ನಾರು ಬಲ್ಲರು; ನೀನು ಏತಕ್ಕೆ ಒಂದು ದಿನ ನೌಕಾಧಿಪತಿ ಯಾಗಬಾರದು. ಒಂದು ವೇಳೆ ನೌಕಾಧಿಪನಾದರೆ ಈ ವಿದ್ಯೆವು ನಿನಗೆ ಅತ್ಯವಶ್ಯಕವು” ಎಂದನು.

ವೇಗವತಿಯು ಇದುವರೆಗೆ ಮಾಡಿದ ಪ್ರಯಾಣಗಳಲ್ಲಿ ಸುಮಾರು ಎರಡುವರೆ ತಿಂಗಳುಗಳಾದುವು. ದೊಡ್ಡ ಹಡಗುಗಳನ್ನು ನಡೆಸುವುದು. ಧರ್ಮದೇವನಿಗೆ ಚೆನ್ನಾಗಿ ಗೊತ್ತಿದ್ದಿತು; ವೇಗವತಿಯನ್ನು ಸೇರಿದಮೇಲೆ ಸಣ್ಣ ಹಡಗನ್ನೂ ಸಮುದ್ರತೀರದಲ್ಲಿ ನಡೆಸುವ ಶಕ್ತಿಯುಂಟಾಗಿ ಕಡಲಗಳ್ಳರ ಮತ್ತು ಕಳ್ಳವ್ಯಾಪಾರಿಗಳ ಪರಿಚಯವೂ, ಸ್ನೇಹವೂ, ಸಂಕೇತಭಾಷೆಯೂ

ಚೆನ್ನಾಗಿ ತಿಳಿಯಿತು. ಇವರ ಶಕ್ತಿ ಯುಕ್ತಿಗಳನ್ನೂ, ಸಾಹಸಗಳನ್ನೂ, ಐಕಮತ್ಯವನ್ನೂ ನೋಡಿ ಧರ್ಮದೇವನು ಇಂತಹ ಜನರನ್ನು ಸ್ವಾಧೀನದಲ್ಲಿ ಇಟ್ಟುಕೊಂಡಿರುವವನು ಯತ್ನ ಪಟ್ಟರೆ ಯಾವ ಕೆಲಸವನ್ನು ತಾನೇ ಮಾಡಲಿರಿಯನು ಎಂದು ಯೋಚನೆಮಾಡುತ್ತಲಿದ್ದನು.

ಧರ್ಮದೇವನು ಜಯಲಕ್ಷ್ಮಿಯಲ್ಲಿದ್ದಾಗ ಸುಮಾರು ಇಪ್ಪತ್ತು ಇಪ್ಪತ್ತೈದುಸಾರಿ ಮಲಯದ್ವೀಪವನ್ನು ದಾಟಿ ಹೋಗುತ್ತ ಬರುತ್ತಲಿದ್ದರೂ, ಒಂದು ಸಾರಿಯಾದರೂ ಆ ದ್ವೀಪದಲ್ಲಿಳಿದಿರಲಿಲ್ಲ. ಈಗ ಅಲ್ಲಿಗೆ ಹೊಗಬೇಕೆಂಬ ಕುತೂಹಲವಿದ್ದರೂ ಅವಕಾಶ ಸಿಕ್ಕಲಿಲ್ಲ. ಈಗ ವೇಗವತಿಯನ್ನು ಮಲಯ ದ್ವೀಪದ ಬಳಿ ನಿಲ್ಲಿಸುವಂತೆ ಹೇಳಿ, ತಾನು ಒಬ್ಬನೇ ಹೋದರೆ, ನಾವಿಕರಿಗೆ ಅನುಮಾನವು ಹುಟ್ಟಿ ಇವನೇನಮಾಡುವನೋ ನೋಡೋಣವೆಂದು ಬೆನ್ನ ಹತ್ತಿ ಬಂದರೂ ಬರಬಹುದು; ಸಂಗಡ ಯಾರನ್ನಾದರೂ ಕರೆದುಕೊಂಡು ಹೋದರೆ ಅವನಿಗೆ ತನ್ನ ಗುಟ್ಟು ತಿಳಿಯುವುದು; ಅವರಿಗೂ ಅನುಮಾನ ವಾಗದಂತೆ ಹೇಗೆ ಆ ನಿಕ್ಷೇಪವನ್ನು ಕಂಡುಹಿಡಿಯುವುದು ಎಂದು ಎಷ್ಟು ಯೋಚಿಸಿದರೂ ಬಗೆಹರಿಯದೆ, ವ್ರಚಂಡನ ಸಂಗಡ ತಾನು ಮಾಡಿಕೊಂಡಿದ್ದ ಮುಗುವಳಿ ಮುಗಿದಬಳಿಕ ತನ್ನ ಪಾಲಿಗೆ ಬಂದ ಹಣದಲ್ಲಿ ಒಂದು ಸಣ್ಣ ದೋಣಿಯನ್ನು ಕ್ರಯಕ್ಕೆ ತೆಗೆದು ಅದರಲ್ಲಿ ಮಲಯದ್ವೀಪಕ್ಕೆ ಹೋಗಿ ನಿಕ್ಷೇಪ ವನ್ನು ಹುಡುಕಬೇಕೆಂದು ನಿಶ್ಚಯಿಸಿಕೊಂಡನು. ಅಷ್ಟರಲ್ಲಿಯೇ ದೈವಾಧೀನ ದಿಂದ ಒಂದು ಅನುಕೂಲಕಾಲವು ಬಂದು ಒದಗಿತು.

ಒಂದು ದಿನ ವ್ರಚಂಡನು ನಾವಿಕರೆಲ್ಲರನ್ನೂ ಕರೆದು “ಕಾಶ್ಮೀರದ ಶಾಲುಗಳು, ರತ್ನಗಂಬಳಗಳು ಮುಂತಾದ ಅಮೌಲ್ಯವಾದ ಪದಾರ್ಥಗಳನ್ನು ಇಲ್ಲಿಂದ ಅಮರ ದೇಶಕ್ಕೂ, ರೇಶ್ಮಿ ಬಟ್ಟೆಗಳನ್ನು ಅಲ್ಲಿಂದ ಲೀಲಾವತಿಗೂ ಸಾಗಿಸುವುದೊಂದು ಕೆಲಸವಿದೆ. ಇದನ್ನು ಎರಡು ವಟ್ಟಣಗಳಿಗೂ ನಡುವೆ ನಿರ್ಜನವಾಗಿರುವುದೊಂದು ಎಡತಿಟ್ಟನ್ನು ಗೊತ್ತುಮಾಡಿಕೊಂಡು, ಅಮರ ದೇಶದಿಂದ ತರುವ ಪದಾರ್ಥಗಳನ್ನೂ ನಾವು ತೆಗೆದುಕೊಂಡು ಹೋಗುವ ಪದಾರ್ಥಗಳನ್ನೂ ಅಲ್ಲಿ ಇಳಿಸಿ, ನಮ್ಮ ನಮ್ಮ ಸರಕುಗಳನ್ನು ಬದಲಾಯಿಸಿ ಕೊಳ್ಳಬಹುದು. ಇದಕ್ಕೆಲ್ಲಾ ಅನುಕೂಲವಾಗಿರುವ ಸ್ಥಳವು ಮಲಯದ್ವೀಪ ವೆಂದು ನನಗೆ ತೋರುತ್ತದೆ. ನಿಮ್ಮ ಅಭಿಪ್ರಾಯವೇನು” ಎನ್ನಲು ಅದೇ

ಸರಿಯೆಂದು ಎಲ್ಲರೂ ಒಪ್ಪಿದರು, ಮಾರನೇ ದಿನ ರಾತ್ರಿ ವೇಗವತಿಯು ಮಲಯದ್ವೀಪಕ್ಕೆ ಪ್ರಯಾಣಮಾಡಿತು.

ಅನುಕೂಲಕಾಲ ತಾನಾಗಿಯೇ ಒದಗಿದುದಕ್ಕಾಗಿ ಧರ್ಮದೇವನು ದೇವರನ್ನು ಸ್ತುತಿಸಿ ಎಷ್ಟು ಹೊತ್ತಿಗೆ ದ್ವೀಪವನ್ನು ಸೇರುವೆನೆಂದಿದ್ದನು. ಆ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ, ಕಣ್ಣು ಮುಚ್ಚಿದರೆ ನಾಗೇಂದ್ರನ ಮರಣಶಾಸನವು ಆತನ ಎದುರಿಗೆ ಬಂದು ನಿಲ್ಲುತ್ತಲಿದ್ದಿತು. ನಿಕ್ಷೇಪವು ಸಿಕ್ಕಿದರೆ ಇಷ್ಟರಿಗೆ ಅನುಕೂಲಗಳನ್ನೂ ಶತ್ರುಗಳಿಗೆ ಕೆಡಕುಗಳನ್ನೂ ಮಾಡಬಹುದು ಎಂದು ಯೋಚಿಸುತ್ತಲಿದ್ದನು. ಕೊನೆಗೆ ನಿದ್ರೆ ಬಂದ ಮೇಲೆ, ಗುಹೆಯಲ್ಲಿ ತಾನು ಇಳಿದು ಹೋಗಿ, ಮೇಲಿನಿಂದ ನೀರಿನ ತೊಟ್ಟುಗಳಂತೆ ಬೀಳುತ್ತಿರುವ ಅಣಿಮುತ್ತುಗಳನ್ನೂ, ಅಲ್ಲೆಲ್ಲಾ ಎರಚಿರುವ ರತ್ನಗಳನ್ನೂ ಆರಿಸಿ, ತನ್ನ ಅಂಗಿಯ ಜೀಲದಲ್ಲಿ ತುಂಬಿಕೊಂಡು, ಹೊರಗೆ ಬಂದು ಬೆಳಕಿನಲ್ಲಿ ನೋಡುವಲ್ಲಿ ಅವುಗಳೆಲ್ಲಾ ಕಲ್ಲಾದಂತೆಯೂ, ವುನಃ ಗುಹೆಯನ್ನಿಳಿಯಲು ಪ್ರಯತ್ನ ಪಟ್ಟಾಗ ಗುಹೆ, ಮುತ್ತು, ರತ್ನಗಳೆಲ್ಲವೂ ಮಾಯವಾದಂತೆಯೂ ಅವನಿಗೆ ಸ್ವಪ್ನವಾಯಿತು ಒಡನೆಯೇ ಎಚ್ಚರವಾಗಿ “ಅಯ್ಯೋ, ಧನವು ಸಿಕ್ಕದೇ ಹೋಯಿತಲ್ಲ” ಎಂದು ಸಂಕಟಪಟ್ಟುಕೊಂಡು ಸ್ವಪ್ನವು ನಿಜವೆಂಬ ಭ್ರಮೆಯಿಂದ ಬೆಳಗಿನವರೆಗೂ ನಿದ್ರೆ ಬಾರದೆ ಜ್ವರಬಂದಂತೆ ಇದ್ದನು.

ಬೆಳಗಾಗುತ್ತಲೇ ಧರ್ಮದೇವನ ಧನಜ್ವರವು ನಿಂತರೂ ಅವನ ಆಲೋಚನೆಯು ಬಗೆಹರಿಯಲಿಲ್ಲ. ಸಾಧಾರಣವಾಗಿ ಎಲ್ಲರ ಸಂಗಡಲೂ ಯಾವಾಗಲೂ ನಗುತ್ತ ಮಾತನಾಡುತ್ತಲಿದ್ದವನು ಯೋಚನಾಸರನಾಗಿರುವುದನ್ನು ನಾವಿಕರು ನೋಡಿದರೆ ಏನು ತಿಳಿದುಕೊಳ್ಳುವರೋ ಎಂಬ ಭೀತಿಯಿಂದ ಆ ದಿನ ಸಾಯಂಕಾಲ ತಾನೊಬ್ಬನೇ ಹಡಗನ್ನು ನಡೆಸುವ ಏರ್ಪಾಟನ್ನು ಮಾಡಿಕೊಂಡರೆ ಏಕಾಂತದಲ್ಲಿ ಆಲೋಚಿಸಬಹುದೆಂದು ಯೋಚಿಸಿ, ಪ್ರಚಂಡನನ್ನು ಕೇಳಲು ಅವನು ಹಾಗೆಯೇ ಆಗಲಿ ಎಂದು ಒಪ್ಪಿಕೊಂಡನು. ಪಾಠಕ ಮಹಾಶಯರೇ, ಶಾಂತವಾಗಿರುವ ಸಮುದ್ರದ ಮಧ್ಯೆ ಅಲ್ಲಾಡದೆ ಹೋಗುತ್ತಿರುವ ಹಡಗಿನಲ್ಲಿ ನಾವಿಕರೆಲ್ಲರೂ ಗಾಢ ನಿದ್ರೆ ಮಾಡುತ್ತಲಿದ್ದು ಹಡಗನ್ನು ನಡೆಸುತ್ತಿರುವನೊಬ್ಬನೇ ಅದರಲ್ಲಿ ಕುಳಿತು ಇರುವ ಆ ಸನ್ನಿವೇಶಕ್ಕಿಂತ

ಏಕಾಂತವಾದ ಸನ್ನಿವೇಶವು ಎಲ್ಲಿಯಾದರೂ ದೊರಕುವುದೋ? ಆದುದರಿಂದಲೇ ಧರ್ಮದೇವನು ನೌಕಾಧಿಪನ ಅವ್ವಣಿಯನ್ನು ಕೇಳಿದನು.

ಇವನು ಆಲೋಚನೆ ಮಾಡುತ್ತಿರುವಾಗ ಮಧ್ಯರಾತ್ರಿಯಾಯಿತು. ಅಷ್ಟು ಹೊತ್ತಿಗೆ ಬೆಳದಿಂಗಳು ಬಂದು ವೇಗವತಿಯು ಮಲಯದ್ವೀಪವನ್ನು ಸೇರಿತು. ಅಮರದೇಶದಿಂದ ಬರತಕ್ಕ ಹಡಗು ಇನ್ನೂ ಬಂದಿರಲಿಲ್ಲವಾದುದರಿಂದ, ತಾವು ತಂದ ಸಾಮಾನುಗಳನ್ನು ಈಗಲೇ ಇಳಿಸುವುದಿಲ್ಲವೆಂದು ತಿಳಿದು, ಧರ್ಮದೇವನು ದೋಣಿಯನ್ನು ಹಾಕಿಕೊಂಡು ಯಾಗಪ್ಪನ ಜತೆಯಲ್ಲಿ ದ್ವೀಪವನ್ನು ಸೇರಿ, ದಾಯ ಸರಿಯಾಗಿ ಬೀಳುವುದೋ ಇಲ್ಲವೋ, ಬೀಳದಿದ್ದರೆ ಸರ್ವಸ್ವವೂ ಮೋಗುವುದಲ್ಲಾ ಎಂಬ ಯೋಚನೆಯಿಂದ ದಾಳವನ್ನೇ ನೋಡುತ್ತಿರುವ ಜೂಜುಗಾರನಂತೆ ಅವಸ್ಥೆಪಟ್ಟನು. ಈಗ ಯಾರಾದರೂ, ಅವನ ಮುಖವನು ನೋಡಿದ್ದರೆ ಅವನ ಮನೋವಿಕಾರಗಳಿಗೆ ಕಾರಣಗಳನ್ನು ಕಂಡು ಹಿಡಿಯಬಹುದಾಗಿದ್ದಿತು. ಆದರೆ ಯಾಗಪ್ಪನು, ಬೆಳದಿಂಗಳನ್ನು ಕಂಡು ಆ ದೀಪದ ಸೊಗಸನ್ನು ನೋಡಿ ಅನಂದ ಪಡುತ್ತಲಿದ್ದ ಕಾರಣ, ಧರ್ಮದೇವನ ಮುಖವನ್ನೇ ನೋಡಲಿಲ್ಲ.

ವೇಗವತಿಯ ನಾವಿಕರು ಈ ದ್ವೀಪದಲ್ಲಿ ಆಗಾಗ ಇಳಿಯುತ್ತಲಿದ್ದ ಕಾರಣ ಅವರಿಗೆ ಇದರ ಪರಿಚಯವು ವಿಶೇಷವಾಗಿದ್ದಿತು. ಧರ್ಮದೇವನು ಇದನ್ನು ಬಲ್ಲವನಾದುದರಿಂದ ಅವನು ಯಾಗಪ್ಪನನ್ನು ನೋಡಿ “ನಾವು ಈ ರಾತ್ರಿ ಎಲ್ಲಿ ಮಲಗೋಣ” ಎಂದನು.

“ಹಡಗಿನಲ್ಲಿ.”

“ಗುಹೆಯಲ್ಲಿದ್ದರೆ ಒಳ್ಳೆಯದಲ್ಲವೆ?”

“ಯಾವ ಗುಹೆ?”

“ಈ ದ್ವೀಪದಲ್ಲಿರುವ ಗುಹೆ.”

“ಈ ದ್ವೀಪದಲ್ಲಿ ಗುಹೆಯಿರುವುದು ನನಗೆ ತಿಳಿಯದು” ಎಂದು ಯಾಗಪ್ಪನು ಹೇಳುತ್ತಲೇ, ಧರ್ಮದೇವನು ಉತ್ಸಾಹಗೊಂಡು, ಮೈ ಬೆವರಿ, ಮುಂದೆ ಯಾವ ಮಾತನ್ನೂ ಆಡಲಿರಿಯದೆ ಸುಮ್ಮನಿದ್ದು, ಸ್ವಲ್ಪಕಾಲ ಯೋಚನೆ ಮಾಡಿ, “ಬಹುಶಃ ಗುಹೆಯಬಾಯಿಯು ಮುಚ್ಚಿಹೋಗಿರಬೇಕು, ಆದುದರಿಂದಲೇ ಆದು ಇರುವುದು ಯಾರಿಗೂ ತಿಳಿಯದು; ಅದನ್ನು ರಾತ್ರಿವೇಳೆಯಲ್ಲಿ

ಹುಡುಕುವುದು ಅಸಾಧ್ಯ” ಎಂದು ಆತುರವನ್ನು ನುಂಗಿ ಸಮಾಧಾನ ಮಾಡಿ ಕೊಂಡನು. .

ಇಷ್ಟರಲ್ಲಿಯೇ ಬೆಳಕಾಗಿ ಅವರದೇಶದ ಹಡಗು ಕಾಣಿಸಿತು. ಒಡನೆಯೇ ಇವರಿಬ್ಬರೂ ಹಡಗನ್ನು ಸೇರಿ, ತಮ್ಮ ಸಾಮಾನುಗಳನ್ನು ಕೆಳಗೆ ಇಳುಹಿ, ಆ ಹಡಗಿನ ಸಾಮಾನುಗಳನ್ನು ತಮ್ಮ ಹಡಗಿಗೆ ತುಂಬಿಕೊಂಡರು. ಅಷ್ಟರಲ್ಲಿಯೇ ಊಟದ ಹೊತ್ತಾದುದರಿಂದ ಊಟ ತಿರಿಸಿಕೊಂಡು ಮುಂದೆ ಪ್ರಯಾಣ ಮಾಡುವುದು ಒಳ್ಳೆಯದೆಂದು ವೇಗವತಿಯ ನಾವಿಕರು ಅಡಿಗಿಗೆ ಹೂಡಿದರು.

ಇದೇ ಸರಿಯಾದ ಸಮಯವೆಂದು ಧರ್ಮದೇವನು ಕೈಯಲ್ಲಿ ಒಂದು ತುಪಾಕಿಯನ್ನು ಹಿಡಿದು ಅಡಿಗೆಯಾಗುವುದರೊಳಗಾಗಿ ನಾನು ಬೇಟೆಯಾಡಿ ಕೊಂಡು ಬರುತ್ತೇನೆ ಎಂದು ಹೇಳಿ ಪೊರಟನು ಬೇಡವೆಂದು ಎಷ್ಟುಹೇಳಿದರೂ ಕೇಳದೆ, ಯಾಗಪ್ಪನೂ ಅವನ ಹಿಂದೆಯೇ ಹೋದನು ; ಇನ್ನೂ ಒತ್ತಿ ಹೇಳಿದರೆ ಎಲ್ಲಿ ಅವನ ಮನಸ್ಸಿಗೆ ಅಸಮಾಧಾನವಾಗುವುದೋ ಎಂದು ಧರ್ಮದೇವನು ಸುಮ್ಮನಾದನು. ಸ್ವಲ್ಪದೂರ ಹೋಗುವುದರಲ್ಲಿಯೇ, ಇವರಿಂದಿರೆ ಒಂದು ಕಾಡಕುರಿಯು ಓಡಿತು ; ಧರ್ಮದೇವನು ಆದನ್ನು ಹೊಡೆದು ಯಾಗಪ್ಪನ ಕೈಯಲ್ಲಿ ಕೊಟ್ಟು “ನಾನು ಬರುವುದರೊಳಗಾಗಿ ಇದರ ಬಾಡನ್ನು ಊಟಕ್ಕೆ ಸಿದ್ಧ ಪಡಿಸಿರು. ಒಂದು ತುಪಾಕಿಯನ್ನು ಹಾರಿಸಿದರೆ ಆ ಸದ್ದನ್ನು ಕೇಳಿ ನಾನು ಹಿಂತಿರುಗಿ ಬರುವೆನು” ಎಂದು ಹೇಳಿ ಕಳುಹಿಸಿದನು. ಯಾಗಪ್ಪನು ಊಟಕ್ಕೆ ಆಣೆಮಾಡಲು ಹಿಂತಿರುಗಿದನು.

ಅವನು ಆತ್ತ ತಿರುಗಲು, ಇತ್ತ ಧರ್ಮದೇವನು ಬಂಡೆಗಳನ್ನು ಏರುತ್ತ ಏರುತ್ತ ಸುಮಾರು ಒಂದುಸಾವಿರ ಅಡಿಗಳ ಉನ್ನತದಲ್ಲಿಯೆ ಒಂದು ಕೋಡು ಗಲ್ಲನ್ನು ಹತ್ತಿ ನೋಡಲು, ಅವನಿಗೆ ಆ ದ್ವೀಪದ ಪಶ್ಚಿಮಭಾಗದಲ್ಲಿ ಹಡಗುಗಳು ಬಂದು ನಿಲ್ಲಲು ಏಕಾಂತವಾಗಿರುವ ಒಂದು ದೊಡ್ಡ ಕೊಲ್ಲಿಯು ಕಂಡಿತು; ಮತ್ತೊಂದುಕಡೆ ತಿರುಗಲು ಅಡಿಗಿಯನ್ನು ಮಾಡಿಕೊಂಡು ಆಡುತ್ತ ಹಾಡುತ್ತ ಇರುವ ನಾವಿಕರನ್ನು ನೋಡಿ. “ಇವರೊಬ್ಬರೂ ಅಪಾಯಕರವಾದ ಈ ಕಳ್ಳವ್ಯಾಪಾರವನ್ನು ಮಾಡಿ ವಿಶೇಷ ದುಡ್ಡನ್ನು ಗಳಿಸಿ ಯಾವುದಾದರೂ ಒಂದು ತೀರಪ್ರದೇಶವನ್ನು ಸೇರಿದರೆ ಮಿತ ಮಿಾರಿ ವೆಚ್ಚಮಾಡಿ, ಹೇರಳವಾಗಿ ಕುಡಿದು

ಕೂಡಿದ್ದ ಹಣವನ್ನೆಲ್ಲಾ ಕಳೆದುಕೊಂಡು ಪುನಃ ಈ ಹೀನ ವ್ಯಾಪಾರಕ್ಕೆ ಇಳಿಯವರಲ್ಲಾ” ಎಂದು ವ್ಯಾಕುಲವಟ್ಟು, ಒಡನೆಯೇ “ಈಗ ನಾನು ಅವರ ವ್ಯಾಪಾರವನ್ನು ಹೀಯಾಳಿಸುತ್ತೇನೆ; ಒಂದು ವೇಳೆಯಲ್ಲಿ ನಿಕ್ಷೇಪವು ದೊರೆಯದಿದ್ದರೆ ಮರಳಿ ಅದೇ ವ್ಯಾಪಾರಕ್ಕೆ ಇಳಿಯಬೇಕಾಗುವುದು” ಎಂದು ಯೋಚಿಸಿದನು. ಆದರೆ ಯೋಗಾನಂದನ ಮಾತು ಸುಳ್ಳಾಗಲಾರದೆಂದು ಅವನಿಗೆ ನಂಬುಗೆ ಇದ್ದಿತು; ಒಂದು ವೇಳೆ ಅದು ಸುಳ್ಳಾದರೂ ಹೀಗೆ ಜೀವನ ಮಾಡುವುದಕ್ಕಿಂತ ತಿರುಪವಿತ್ತಿ, ಜೀವಿಸುವುದು ಉತ್ತಮವೆಂದು ಧರ್ಮದೇವನು ನಿಶ್ಚಯಿಸಿದನು.

ಮೂರು ತಿಂಗಳ ಹಿಂದೆ, ಧರ್ಮದೇವನು ಕಾರಾಗೃಹದಿಂದ ಬಿಡುಗಡೆಯಾದರೆ ನಾಕೆಂದಿದ್ದನು, ಈಗ ಬಿಡುಗಡೆಯಾದುದು ಸಾಲದೆ ಧನದ ಆಸೆಯು ಹುಟ್ಟಿತು. ಅದು ಅವನ ತಪ್ಪಲ್ಲ; ದೇವರು ಮನುಷ್ಯನ ಶಕ್ತಿಯುಕ್ತಿಗಳಿಗೆ ಪರಿಮಿತಿಯಿಟ್ಟನೇ ಹೊರತು ಅವನ ಆಸೆಯೆಂಬುದಕ್ಕೆ ಪರಿಮಿತಿಯನ್ನೇ ಇಡಲಿಲ್ಲ.

ತಿಬರದಿಂದ ಧರ್ಮದೇವನು ಕೆಳಗೆ ಇಳಿದು ಸಶ್ಚಿಮಭಾಗದ ಕೊಲ್ಲಿಯನ್ನು ಸೇರಿ ಪೂರ್ವಕ್ಕೆ ಪರಿಶೋಧಿಸುತ್ತ ಹೊರಡಲು, ಮನುಷ್ಯಕಲ್ಪಿತವಾದ ಕೆಲವು ಗುರುತುಗಳು ಸಮುದ್ರತೀರದಿಂದ ಸುಮಾರು ಐವತ್ತು ಗಜಗಳ ದೂರದಲ್ಲಿದ್ದ ಒಂದು ಗುಂಡುಕಲ್ಲಿನಪರಿಗೂ ಕಂಡುಬಂದುವು: ಮುಂದೆ ಏನೂ ಕಾಣಲಿಲ್ಲ. ಅವುಗಳನ್ನು ನೋಡಿ ಇದೇ ಸೋದರಳಿಯ ಮಹೇಂದ್ರನಿಗಾಗಿ ನಾಗೇಂದ್ರನು ಮಾಡಿಟ್ಟ ಗುರ್ತುಗಳು ಎಂದು ಊಹಿಸಿ, ಅವುಗಳು ಮಲಿನವಾಗಿದ್ದುದನ್ನು ಕಂಡು, ಯಾರಾದರೂ ಬಂದು ಈ ಕುರುಹುಗಳ ಆಧಾರದ ಮೇಲೆ ಹೂತಿದ್ದ ಧನವನ್ನು ಅಪಹರಿಸಿರಬಹುದೋ ಎಂಬ ಅನುಮಾನವು ಹುಟ್ಟಿ, “ಮಾನಸಿಕವಾದ ಸುಖದುಃಖಗಳೇ ಕಾಲಕ್ರಮೇಣ ಅಳಿಸಿಹೋಗುವುವು; ಹಾಗಿರುವಲ್ಲಿ ಭೌತಿಕವಾದ ಈ ಗುರ್ತುಗಳೂ ಕಾಲಕ್ರಮದಿಂದ ಮಲಿನವಾಗುವುದೇನಾಶ್ಚರ್ಯ? ಇದರಿಂದ ಹೇಗೆ ಇಲ್ಲಿ ಧನವಿಲ್ಲವೆಂದು ಹೇಳಲಾದೀತು” ಎಂದು ಸಮಾದಾನ ಮಾಡಿಕೊಂಡನು.

ಇಷ್ಟರಲ್ಲಿಯೇ ನಿದ್ರೆ ಮಾಡಿಕೊಂಡಿದ್ದ ಹಾಗೆ ತುಪಾಕಿಯ ಸದ್ದು ಕೇಳಲು, ಧರ್ಮದೇವನು ಒಡನೆಯೇ ಬಂಡೆಗಳನ್ನು ಹತ್ತಿ ನಾವಿಕರೆಲ್ಲರೂ

ಕಾಣುವಂತೆಯೇ ಆತುರದೊಡನೆ ಒಡಿಬರುತ್ತಿರಲು, ಕಾಲು ಜಾರಿ ಕೆಳಕ್ಕೆ ಉರುಳಿಬಿದ್ದನು. ಅದನ್ನು ನೋಡಿ ಎಲ್ಲರೂ ಒಂದೇ ಸಲ ಓಡಿಬಂದರು ; ಆದರೆ ಯಾಗಪ್ಪನು ಎಲ್ಲರಿಗಿಂತ ಮುಂದೆ ಬಂದು ಧರ್ಮದೇವನು ಬೋರಲು ಬಿದ್ದಿದ್ದುದನ್ನೂ, ಮೂಗಿನಲ್ಲಿ ರಕ್ತ ಸುರಿಯುತ್ತಲಿದ್ದುದನ್ನೂ, ಮೈಮೇಲೆ ಪ್ರಜ್ಞೆಯಿಲ್ಲದಿರುವುದನ್ನೂ ನೋಡಿ, ಅವನ ಬಾಯಿಗೆ ಸ್ವಲ್ಪ ಮೈರೇಯವನ್ನು ಬಿಟ್ಟನು. ಕೂಡಲೇ ಧರ್ಮದೇವನು ಕಣ್ಣು ಬಿಟ್ಟು ನೋಡಿ “ನನ್ನ ಮೈ ಕೈಯೈಲ್ಲವೂ ಜಜ್ಜಿ ಹೋಗಿರುವುವು ; ಮೊಣಕಾಲು ಕೀಲುಗಳಲ್ಲಿ ಬಹಳ ನೋವು ; ತಲೆಯು ತಿರುಗುತ್ತಲಿದೆ ; ಈಗ ಊಟದ ಹೊತ್ತಾಗಿರುವುದರಿಂದ ನೀವೆಲ್ಲರೂ ಹೋಗಿ ಊಟಮಾಡಿ ಬನ್ನಿರಿ” ಎಂದು ಹೇಳಿದನು.

ಅವನ ಮಾತಿಗೆ ನಾವಿಕರಾರೂ ಒಪ್ಪದೆ ಹೇಗಾದರೂ ಮೆಲ್ಲಗೆ ಎತ್ತಿ ಕೊಂಡು ಹೋಗಿ ಹಡಗಿನಲ್ಲಿ ಮಲಗಿಸಬೇಕೆಂದು ಅವನನ್ನು ಎತ್ತಲು ಪ್ರಯತ್ನ ಪಟ್ಟರು. ತನ್ನ ಮೈಯ್ಯ ಮೇಲೆ ಅವನು ಕೈಹಾಕಿದ ಒಡನೆ. ಅಯ್ಯಯ್ಯೋ, ಎಂದು ಗಟ್ಟಿಯಾಗಿ ಕಿರುಚಿಕೊಂಡು “ನೀವೇನಾದರೂ ನನ್ನನ್ನು ಎತ್ತಿದರೆ ಪ್ರಾಣವೇ ಹೋಗುವುದು” ಎಂದು ಹೇಳಿದನು. ಹಸಿವಿನಿಂದ ಬಳಲಿದ್ದರೂ, ನೋವಿನಿಂದ ನರಳುತ್ತಿರುವ ತನ್ನನ್ನು ಬಿಟ್ಟು ಹೊರಡಲಾರದೆ ಮುಂದೆ ಏನು ಮಾಡಲಿಕ್ಕೂ ತೋಚದೆ ಸುಮ್ಮನೆ ನಿಂತಿರುವವರನ್ನು ನೋಡಿ, ಧರ್ಮದೇವನು “ನೀವೆಲ್ಲರೂ ಊಟ ತೀರಿಸಿಕೊಂಡು ಬನ್ನಿರಿ ; ನನಗೆ ಈಗ ಊಟ ಬೇಕಾಗಿಲ್ಲ ; ನೆಮ್ಮದಿಯಾಗಿ ಸ್ವಲ್ಪ ಬಿದ್ದಿದ್ದರೆ ಸಾಕು” ಎಂದು ಹೇಳಿ ಅವರೆಲ್ಲರನ್ನೂ ಕಳುಹಿಸಿಕೊಟ್ಟನು. ಹಸಿವನ್ನು ತಡೆಯಲಾರದೆ, ಬಿಟ್ಟರೆ ಸಾಕೆಂದಿದ್ದ ನಾವಿಕರು ಮತ್ತೊಂದು ಸಾರಿ ಹೇಳಿಸಿಕೊಳ್ಳದೆ ಹೊರಟರು.

ಸುಮಾರು ಹನ್ನೊಂದು ಘಂಟೆಯ ಹೊತ್ತಿಗೆ ನಾವಿಕರು ಊಟ ತೀರಿಸಿ ಕೊಂಡು ಪುನಃ ಧರ್ಮದೇವನ ಎಡೆಗೆ ಬಂದರು. ಆ ವೇಳೆಗೆ ಅವನು ಗಟ್ಟಿಯಾಗಿ ನರಳುತ್ತಲಿದ್ದುದನ್ನು ನೋಡಿ, ಏತಕ್ಕೆಂದು ಕೇಳಲು, ಅವನು ನೋವು ಹೆಚ್ಚಾಯಿತೆಂದು ಹೇಳಿದನು. ಆಗ ಪ್ರಚಂಡನು ಪ್ರಯಾಣವು ನಿಂತು ಹೋದರೆ ಕೆಲಸವು ಕೆಟ್ಟುಹೋಗುವುದೆಂದು ಯೋಚಿಸಿ, “ಕಂಬಳಿ ದಂಡಿಗೆ ಯನ್ನು ಮಾಡಿ ಅವನನ್ನು ಹಡಗಿಗೆ ಸಾಗಿಸಿರಿ” ಎಂದು ಅಪ್ಪಣೆ ಮಾಡಿದನು. ಅವನನ್ನು ಕೇಳಿ ಧರ್ಮದೇವನು “ನನಗೆ ಹಿಂದೆ ತೋಚಿದ್ದ ನೋವಲ್ಲದೆ ಎದೆಯು

ಬಲಪಾರ್ಶ್ವದಲ್ಲಿ ದಬ್ಬಳದಿಂದ ಚು ಚ್ಚು ವಂ ತೆ ಯಾತನೆಯಾಗುತ್ತಲಿದೆ ನನ್ನನ್ನು ಮುಟ್ಟಿದರೆ ಬೇರೆ ನಾನು ಉಳಿಯುವುದಿಲ್ಲ” ಎಂದು ಹೇಳಲು, ಒಬ್ಬ ನಾವಿಕನು ಬಂದು ನೋಡಿ, “ಇವನ ಪಕ್ಕೆಲಬು ಮುರಿದಿರುವಂತೆ ಇದೆ” ಎಂದನು ; ಮತ್ತೊಬ್ಬನು “ಇವನನ್ನು ಇಲ್ಲಿ ಬಿಟ್ಟು ಹೋಗುವುದು ಧರ್ಮವಲ್ಲ; ಹೇಗಾದರೂ ಉಪಾಯಮಾಡಿ ಹಡಗಿಗೆ ಸಾಗಿಸಬೇಕು” ಎಂದನು.

“ನನ್ನನ್ನು ಉಳಿಸಿಕೊಳ್ಳುವುದಕ್ಕಾಗಿ ನೀವು ಮಾಡುವ ಕೆಲಸಗಳು ನನ್ನನ್ನು ಈಗಲೇ ಸಾಯಿಸುವುವು; ಆದುದರಿಂದ ನನಗೆ ಸ್ವಲ್ಪ ಆಹಾರವನ್ನು ಇಟ್ಟು ನೀವು ಹೋಗಿಬಿಡಿ” ಎಂದು ಧರ್ಮದೇವನು ಪ್ರಾರ್ಥಿಸಲು, ಪ್ರಚಂಡನು “ಇವನನ್ನು ಬಿಟ್ಟು ಹೊರಡಲು ನನ್ನ ಮನಸ್ಸೊಡಂಬಡದು ; ಸಾಯಂಕಾಲದವರೆಗೆ ಇಲ್ಲಿಯೇ ಇದ್ದು ಅನುಕೂಲವಾದರೆ ಇವನನ್ನು ಕರೆದು ಕೊಂಡು ಹೋಗೋಣ” ಎಂದನು. ಯಾವ ಸಂದರ್ಭದಲ್ಲಿಯೂ ತಾನು ಮಾಡಿರುವ ಕಟ್ಟಳೆಗೆ ವಿರೋಧವಾಗಿ ಪ್ರಯಾಣವನ್ನೇ ಆಗಲಿ, ಇತರ ಕೆಲಸ ವನ್ನೇ ಆಗಲಿ ನಿಲ್ಲಿಸದ ನೌಕಾಧಿಪನು ಈ ರೀತಿ ಆಡಿದುದನ್ನು ಕೇಳಿ, ನಾವಿಕ ರೆಲ್ಲರೂ ಪರಮಾಶ್ಚರ್ಯಪಟ್ಟರು. ಬಳಿಕ ಯಾಗಸ್ವನು ನೌಕಾಧಿಪನನ್ನು ನೋಡಿ “ನೀವೆಲ್ಲರೂ ಪ್ರಯಾಣಮಾಡಿರಿ, ನಾನಿಲ್ಲಿದ್ದು ಮಾಲತೀಯನನ್ನು ನೋಡಿಕೊಳ್ಳುವೆನು ಎನ್ನಲು, ಅದಕ್ಕೆ ಧರ್ಮದೇವನು “ನನ್ನ ಅನಿವೇಶ ಕ್ಕಾಗಿ ನೀನು ನಿನಗೆ ಬರುವ ಲಾಭವನ್ನು ಬಿಟ್ಟುಬಿಡುವುದು ನನಗಿಷ್ಟವಿಲ್ಲ” ಎಂದು ಹೇಳಿದನು.

ಆಗ ಪ್ರಚಂಡನು ಧರ್ಮದೇವನನ್ನು ನೋಡಿ “ಎಲೈ ಮಾಲತೀಯ, ನಿನ್ನನ್ನು ಬಿಟ್ಟುಹೋಗಲು ನನಗಿಷ್ಟವಿಲ್ಲ ; ಪ್ರಯಾಣವನ್ನು ಹೆಚ್ಚು ಸಾವ ಕಾಶಮಾಡಲು ಆಗುವುದಿಲ್ಲ ; ಈಗ ಏನು ಮಾಡಲಿ ಹೇಳು, ನನಗೇನೂ ತೋಚುವುದಿಲ್ಲ,” ಎಂದು ಹೇಳಿದುದಕ್ಕೆ, ಧರ್ಮದೇವನು “ನೀವೆಲ್ಲರೂ ಹೋಗಿಬನ್ನಿರಿ. ನನಗೆ ಸ್ವಲ್ಪ ಆಹಾರವನ್ನೂ, ಕಾಡುಮೃಗಗಳ ಹಾವಳಿ ಯನ್ನು ತಪ್ಪಿಸಿಕೊಳ್ಳಲು ಒಂದು ತುಪಾಕಿ, ಅದಕ್ಕೆ ಬೇಕಾದ ಮದ್ದು,ಗುಂಡು, ನೀವು ಬರುವುದು ಸಾವಕಾಶವಾಗುವುದಾದರೆ ಒಂದು ಗುಡಿಸಲು ಹಾಕಿಕೊ ಳ್ಳಲು ಪಿಶಾಚಿ ಮಚ್ಚು ಕತ್ತಿ ಇವುಗಳನ್ನು ಕೊಟ್ಟು ಹೋದರೆ ಒಂದೆರಡು ದಿನ ಗಳು ಇಲ್ಲಿದ್ದು ಅಯಾಸ ತೀರಿಸಿಕೊಂಡು, ಇಲ್ಲಿರುವಮೂಲಿಕೆಗಳಿಂದ ನೋವನ್ನು

ಆರಿಸಿಕೊಂಡು, ನೀವು ಹಿಂತಿರುಗಿ ಬರುವುದರೊಳಗಾಗಿ ನಿಮ್ಮೊಡನೆ ಹೊರಡುವುದಕ್ಕೆ ಸಿದ್ಧವಾಗಿರುವೆನು” ಎಂದನು.

ಧರ್ಮದೇವನ ಅವಸ್ಥೆಯನ್ನೂ ಮುಷ್ಕರವನ್ನೂ ನೋಡಿ, ಪ್ರಚಂಡನು “ನಿನ್ನ ಇಷ್ಟವಿದ್ದಂತಾಗಲಿ” ಎಂದು ಅವನು ಕೇಳಿದ ಪದಾರ್ಥಗಳನ್ನು ತರಿಸಿಕೊಟ್ಟು, ಕೆಲವು ಉಪಚಾರೋಕ್ತಿಗಳನ್ನು ಹೇಳಿ ಮುಂದೆ ಪ್ರಯಾಣಮಾಡಿದನು. ಈ ನಾವಿಕರ ಗುಣಗಳನ್ನೂ ಆವರಾಡಿದ ಮಾತುಗಳನ್ನೂ ನೆನಪಿ ಕೊಂಡು ಈ ಕಳ್ಳರಲ್ಲಿ ಕೂಡ ಇಷ್ಟು ಸ್ನೇಹವೂ ಶ್ರದ್ಧಾಭಕ್ತಿಗಳೂ ಇರುವುವೇ ಎಂದು ಧರ್ಮದೇವನು ಆಶ್ಚರ್ಯಪಟ್ಟನು.

ಹತ್ತೊಂಭತ್ತನೆಯ ಅಧ್ಯಾಯ

ಆಜ್ಞಾತನಾಮಕನು

ವೇಗವತಿಯು ಮಲಯುದ್ವೀಪವನ್ನು ಬಿಟ್ಟು ಲೀಲಾವತೀ ಮಾರ್ಗವನ್ನು ಹಿಡಿದು ಹೊರಟ ಸ್ವಲ್ಪ ಹೊತ್ತಿನಮೇಲೆ, ಧರ್ಮದೇವನು ಎದ್ದು ಒಂದು ಉನ್ನತವಾದ ಬಂಡೆಯ ಮರೆಯಲ್ಲಿ ನಿಂತು, ಹಡಗು ಕಣ್ಣಿಗೆ ಕಾಣುವವರೆಗೆ ಅಲ್ಲಿಯೇ ಇದ್ದು, ಅನಂತರ ಕೈಯಲ್ಲಿ ಪಿಕಾತಿಯನ್ನೂ, ಮಚ್ಚು ಕತ್ತಿಯನ್ನೂ ತುಪಾಕಿ ಮದ್ದು ಗುಂಡುಗಳನ್ನೂ ತೆಗೆದುಕೊಂಡು ತಾನು ಬೆಳಗ್ಗೆ ನೋಡಿದ್ದ ಗುಂಡುಕಲ್ಲಿನ ಬಳಿಗೆ ಓಡಿದನು. ಆಗ ಸುಮಾರು ಮಧ್ಯಾಹ್ನವಾಗಿ ಬಿಸಿಲು ಚುರುಕಾಗಿದ್ದಿತು; ಆದನ್ನು ತಡೆಯಲಾರದೆ ಪಕ್ಷಿಗಳು ಸೊಕ್ಕಿ ಮರದಮೇಲೆ ನೆರಳಿನಲ್ಲಿ ನಿಶ್ಯಬ್ದವಾಗಿ ಕುಳಿತಿದ್ದುವು; ಹಾದಿಯಲ್ಲಿ ಹಲ್ಲಿ ಹುಣಿ ಮುಂತಾದ ವುಗಲು ಇದ್ದ ಸ್ಥಳವನ್ನು ಬಿಟ್ಟು ವೌದರುಗಳನ್ನಾ ಶ್ರಯಿಸುತ್ತಲಿದ್ದುವು, ಮಿಡಿತೆಗಳು ಹಾರಿ ಗರಿಕೆಗಳ ಸಂದುಗಳನ್ನು ಸೇರಿ ಚಿವ್ ಚಿವ್ ಎಂದು ದೀನಸ್ವರದಿಂದ ಕೂಗುತ್ತಲಿದ್ದುವು, ಕಾಡು ಕುರಿಗಳು ಧರ್ಮದೇವನು ಬರುವುದನ್ನು ಕಂಡು ಬಂಡೆಯಿಂದ ಬಂಡೆಗೆ ನೆಗೆದು ಕೊನೆಗೆ ಮರದ ನೆರಳಿನಲ್ಲಿ ತಂಪಾಗಿರುವ ಬುಗ್ಗೆಗಳ ಸಮೀಪದಲ್ಲಿ ಮೇಯುತ್ತಲಿದ್ದುವು. ಆ ದ್ವೀಪವು ಹೀಗೆ ಜೀವಭರಿತವಾಗಿದ್ದರೂ ಧರ್ಮದೇವನು ಏಕಾಂಗಿಯಾಗಿದ್ದಂತೆ ಭಾವಿಸಿಕೊಂಡನು.

ಈ ಮಧ್ಯಾಹ್ನದ ಬೆಳಕು ಧರ್ಮದೇವನಿಗೆ ಭಯಂಕರವಾಗಿದ್ದಿತು. ಆ ಹೆಡಗಿನವರಾರಾದರೂ ತನ್ನ ಕೃತ್ರಿಮವನ್ನು ತಿಳಿದು, ತಾನುಮಾಡುವ ಕಾರ್ಯಗಳನ್ನು ಮರೆಯಲ್ಲಿ ನಿಂತು ಎಲ್ಲಿ ನೋಡುವರೊ ಎಂಬ ಗಾಬರಿಯೇ ಇವನ ಭಯವು. ಇದಕ್ಕಾಗಿಯೇ ಇವನು ಆಗಾಗ ಉನ್ನತವಾಗಿರುವ ಬಂಡೆಯನ್ನು ಹತ್ತಿ ಸುತ್ತಮುತ್ತಲೂ ನೋಡಿ ಯಾರೂ ಇಲ್ಲವೆಂದು ಸಮಾಧಾನವನ್ನು ಮಾಡಿಕೊಂಡು ಕೆಳಗೆ ಇಳಿದು ಬರುತ್ತಲಿದ್ದನು.

ವಿವೇಕವಿಲ್ಲದೆ ಆತುರಪಟ್ಟು ಮಾಡುವ ಕೆಲಸ ನಿಷ್ಫಲವಾಗುವುದೆಂದು ತಿಳಿದು ಧರ್ಮದೇವನು ಕೊಲ್ಲಿಯಿಂದ ಗುಂಡುಕಲ್ಲಿನವರೆಗೆ ನೆಲವನ್ನೂ ಅಲ್ಲಿ ಮಾಡಿದ್ದ ಗುರ್ತುಗಳನ್ನೂ, ಎರಡು ಮೂರಾವೃತ್ತಿ ಚೆನ್ನಾಗಿ ನೋಡಿನಾಗೇಂದ್ರನು ತನ್ನ ಹೆಡಗನ್ನು ಈ ಕೊಲ್ಲಿಯಲ್ಲಿ ಬಿಟ್ಟು, ತಂದಿದ್ದ ಧನವನ್ನು ಗುಹೆಯಲ್ಲಿ ನಿಕ್ಷೇಪಿಸಿ, ಅದರಬಾಯಿಗೆ ಈ ಗುಂಡುಕಲ್ಲನ್ನು ಇಟ್ಟಿರಬೇಕು. ಎಂದು ಊಹಿಸಿದನು. ಆದರೆ ಇಷ್ಟು ದೊಡ್ಡ ಕಲ್ಲನ್ನು ಅವನೊಬ್ಬನೇ ಹೇಗೆ ಎತ್ತಿ ಇಟ್ಟಿದ್ದಾನು? ಬಹುಶಃ ಎತ್ತಿ ಇಡುವುದಕ್ಕಿಂತ ಮೇಲಿನಿಂದ ಉರುಳಿಸಿರಬಹುದು ಎಂದು ಯೋಚಿಸಿ, ಇಲ್ಲಿಯವರೆಗಿದ್ದ ಸೂಚನೆಗಳು ಇದರ ಮೇಲೆ ಕಾಣದೆ ಇರುವುದರಿಂದ ಇದರ ಕೆಳಗೆ ಗುಹೆಯ ಬಾಯಿ ಇರಬೇಕು ಎಂದು ನಿಶ್ಚಯಿಸಿ, ಕಲ್ಲಿನ ಸುತ್ತಲೂ ನೆಲವನ್ನು ಅಗೆದು ನೋಡಲು ಒಳಗಡೆ ಒಂದು ಗಾರೆಯ ಗೋಡೆಯು ಕಾಣಿಸಿತು. ಅದರಲ್ಲಿ ಒಂದು ಕಡೆ ಸುಮಾರು ತೋಳು ಹಿಡಿಯುವಷ್ಟು ಒಂದು ರಂಧ್ರವಾಡಿ, ಮರದ ಸನ್ನೆಯಿಂದ ಮೀಟಿದರೆ ಗುಂಡು ಕಲ್ಲು ಸುಲಭವಾಗಿ ಉರುಳಿ ಹೋಗುವುದೆಂದು ಯೋಚಿಸಿ ಬಲವಾದ ಒಂದು ರೆಂಬೆಯನ್ನು ಕತ್ತರಿಸಿ ತಂದನು.

ಗಾರೆಯ ಗೋಡೆಯ ತೂತಿನಿಂದ ಸನ್ನೆಯನ್ನು ಹಾಕಿ ಎಷ್ಟುಮೀಟಿದರೂ ಗುಂಡುಕಲ್ಲು ಅಲ್ಲಾಡಲೇ ಇಲ್ಲ. ಅದರ ಸುತ್ತಲೂ ಜಡದಿದ್ದ ಜಲ್ಲಿಕಲ್ಲುಗಳನ್ನು ಬಿಡಿಸಿದ ಹೊರತು ಗುಂಡು ಅಲ್ಲಾಡದೆಂದು ಅವುಗಳನ್ನು ಕೀಳಲು ನೋಡಿ ಸಾಧ್ಯವಿಲ್ಲದೆಂದು ತಿಳಿದು ಮೂರು ಕಡೆ ಸಣ್ಣ ತೂತುಗಳನ್ನು ಮಾಡಿ ಮದ್ದು ತುಂಬಿ ಸುರಂಗವನ್ನು ಹಾರಿಸಿದನು. ಕೂಡಲೆ ಗುಂಡುಕಲ್ಲು ಅಲ್ಲಾಡಿ ಜಲ್ಲಿಕಲ್ಲುಗಳು ಸಡಲಿದುವು. ಒಡನೆಯೇ ಗಾರೆಗೋಡೆಯ ತೂತಿನಿಂದ ಅನೇಕ ಕ್ರಿಮಿಕೀಟಗಳೂ, ಹರಳೆಗಳೂ, ಸಣ್ಣ ಸಣ್ಣ ಹಾವುಗಳೂ ಹೊರಗೆ ಹೊರಟವು;

ಕೊನೆಗೆ ಒಂದು ಘಟ ಸರ್ಪವು ಧನವನ್ನು ಕಾಯುತ್ತಲಿದ್ದು ಧನಾಧ್ಯಕ್ಷನು ಬಂದ ಮೇಲೆ ತನಗಿನ್ನೇನು ಕೆಲಸವೆಂದು ಹೊರಡುವುದೋ ಎಂಬಂತೆ ಹೊರಗೆ ನಲಿಯುತ್ತ ಬಂದು ಸಮುದ್ರತೀರದಲ್ಲಿದ್ದ ಒಂದು ದೊಡ್ಡ ವೋದಿಯನ್ನು ಸೇರಿ ಕೊಂಡಿತು

ಧರ್ಮದೇವನು ಪುನಃ ಸನ್ನೆ ಮರದಿಂದ ಗುಂಡುಕಲ್ಲನ್ನು ಮೀಟಲು ಅದು ಉರುಳಿ ಸಮುದ್ರದ ಕೊಲ್ಲಿಗೆ ಹೋಗಿ ಬಿದ್ದಿತು. ಆ ಕಲ್ಲಿನ ಅಡಿಯಲ್ಲಿದ್ದ ಮಣ್ಣನ್ನು ತೆಗೆಯುತ್ತಲೆ ಕಬ್ಬಿಣದ ಬಳೆ ಹಾಕಿದ ಒಂದು ಚೌಕವಾದ ಸಣ್ಣ ಚಪ್ಪಡಿಯು ಕಂಡಿತು, ಅದನ್ನು ಮೀಟಿ ನೋಡಲು, ಕೆಳಗೆ ಇಳಿಯಲು ಅನುಕೂಲವಾಗಿ ಗಾರೆಯಿಂದ ಕಟ್ಟಿದ ಮೆಟ್ಟಲುಗಳು ಕಂಡವು. ಪ್ರಧಮಪ್ರಯತ್ನದಲ್ಲಿ ಹಿಡಿದ ಕೆಂಪು ಇಷ್ಟುಮಟ್ಟಿಗೆ ಕೈಗೂಡಿತೆಂಬ ಸಂತೋಷವು ಧರ್ಮದೇವನಿಗಿದ್ದರೂ, ಈ ಮೆಟ್ಟಲುಗಳನ್ನು ನೋಡುತ್ತಲೇ ಅವನಿಗೆ ಕೈಕಾಲು ನಡುಗಿ, ಮೈ ಬೆವರಿ, ಮನಸ್ಸು ತಲ್ಲಣಿಸಿತು. ಇವನಲ್ಲದೆ ಮತ್ತಾರಾಗಿದ್ದರೂ ಆತುರದಿಂದ ಒಳಗೆ ಇಳಿಯುತ್ತಲಿದ್ದರು; ಆದರೆ ಇವನು ವಿವೇಕಶಾಲಿಯಾದುದರಿಂದ ಅಲ್ಲಿಯೇ ನಿಂತು “ ಎಲೈ ಧರ್ಮದೇವ, ನೀನು ಹೆದರಬೇಡ; ಧನವು ಸಿಕ್ಕುವುದೆಂಬ ಆಸೆಯನ್ನು ಬಿಡು; ನಾಗೇಂದ್ರನು ಇಲ್ಲಿ ಧನವನ್ನು ಇಡಲಿಲ್ಲ; ಯೋಗಾನಂದನು ಹೇಳಿದ ನಿಕ್ಷೇಪವು ಅವನ ಕನಸಿನ ಗಂಟು; ಒಂದು ವೇಳೆ ನಾಗೇಂದ್ರನು ಧನವಿಲ್ಲೆಟ್ಟಿದ್ದು ವಾಸ್ತವವಾಗಿದ್ದರೂ, ದುಷ್ಟಬುದ್ಧಿಯ ಕಡೆಯವರು ನಾನು ಈಗ ಬಂದಿರುವಂತೆ ಬಂದು ಧನವನ್ನು ಅಪಹರಿಸದೆ ಇದ್ದಿರಲಾರರು. ಹೇಗಾದರೂ ಧನವಿಲ್ಲವೆಂದು ಮನಸ್ಸನ್ನು ಗಟ್ಟಿಮಾಡಿಕೊಂಡು ಒಳಗೆ ಇಳಿ. ಸಿಕ್ಕಿದರೆ ನಿನ್ನ ಪುಣ್ಯವೆಂದು ತಿಳಿ; ಇಲ್ಲವಾದರೆ ಸಂಕಟಪಡಬೇಡ” ಎಂದು ತನ್ನಲ್ಲಿ ತಾನೇ ಹೇಳಿಕೊಂಡನು.

ಈ ರೀತಿ ಧೈರ್ಯವಾಡಿಕೊಂಡು ಒಳಗೆ ಇಳಿಯುವುದರೊಳಗಾಗಿಯೇ ಧರ್ಮದೇವನಿಗೆ ಮತ್ತೊಂದಾಲೋಚನೆಯು ಹುಟ್ಟಿತು. ನಾಗೇಂದ್ರನು ಇಲ್ಲಿ ಧನವನ್ನಿಡದಿದ್ದರೂ. ಅಥವಾ ಇಟ್ಟಿದ್ದ ಧನವನ್ನು ದುಷ್ಟಬುದ್ಧಿಯ ಕಡೆಯವರು ದೋಚಿಕೊಂಡು ಹೋಗಿದ್ದರೂ ಈ ಗುಹೆಗೆ ಇಷ್ಟು ಬಂದೋಬಸ್ತನ್ನು ಮಾಡಬೇಕಾದ ಅವಶ್ಯಕತೆಯು ಇರುತ್ತಿರಲಿಲ್ಲ; ಆದುದರಿಂದ ಧನವು ಬಹುಶಃ ಇಲ್ಲಿ ಇರಬಹುದು ಎಂದು ಊಹಿಸಿ, ಧನವು ಸಿಕ್ಕಿದರೆ ಸಂತೋಷ, ಸಿಕ್ಕದಿದ್ದರೆ

ದುಃಖವಿಲ್ಲ ಎಂದು ನಿರ್ಧರಮಾಡಿಕೊಂಡು ಒಳಗೆ ಇಳಿದನು.

ಗುಹೆಯ ಒಳಗೆ ಅಷ್ಟು ಕತ್ತಲೆಯಾಗಿರಲಿಲ್ಲ; ಅಲ್ಲಲ್ಲಿ ಬಂಡೆಗಳ ಸಂದುಗಳಿಂದ ಬೆಳಕೂ ಗಾಳಿಯೂ ಒಳಕ್ಕೆ ಬರುತ್ತಲಿದ್ದವು. ಧರ್ಮದೇವನು ಕೆಳಕ್ಕೆ ಇಳಿದು ಗುಹೆಯ ಮಧ್ಯೆ ನಿಂತು ಸುತ್ತಮುತ್ತಲೂ ನೋಡಿ ನಾನಾ ಬಣ್ಣದ ಕಲ್ಲುಗಳನ್ನು ಕಂಡು “ ಅಯ್ಯೋ! ಇವೇ ನಾಗೇಂದ್ರನ ರತ್ನಗಳು. ಇವುಗಳನ್ನೇ ಯೋಗಾನಂದನು ರತ್ನಗಳೆಂದು ಭಾವಿಸಿದ್ದು ; ಅವನ ಭ್ರಾಂತಿಯೇ ನನಗೂ ಉಂಟಾಯಿತು ” ಎಂದು ವ್ಯಸನ ಪಟ್ಟು, ನಾಗೇಂದ್ರನ ಮರಣಶಾಸನವನ್ನು ಬಾಯಲ್ಲಿ ಹೇಳಿಕೊಂಡು ನಿಂತನು. ಆಗ ಆತುರಗಾರನಿಗೆ ಬುದ್ಧಿ ಶೂನ್ಯವು ಎಂಬ ಗಾದೆಯು ಅವನಿಗೆ ಜ್ಞಾಪಕಕ್ಕೆ ಬಂದಿತು. ಆಹಾ! ನಾಗೇಂದ್ರನ ಮರಣಶಾಸನದ ಪ್ರಕಾರ ಇದರೊಳಗೆ ಮತ್ತೊಂದು ಸಣ್ಣ ಗುಹೆ ಇರಬೇಕು. ಇದರ ಬಾಗಿಲು ವಾಯುವ್ಯಮೂಲೆಯಲ್ಲಿರಬೇಕು ಎಂದು ಜ್ಞಾಪಿಸಿಕೊಂಡು ಆ ಮೂಲೆಯ ಗೋಡೆಯನ್ನು ಪಿಕ್ಕಾಸಿಯಿಂದ ಕುಟ್ಟಲು ಟೊಳ್ಳು ಸದ್ದಾಯಿತು. ತನ್ನ ಶ್ರಮವು ವ್ಯರ್ಥವಾಗಬಾರದೆಂದು ಮಿಕ್ಕ ಭಾಗಗಳನ್ನು ಕುಟ್ಟಿನೋಡಿ ಅಲ್ಲಿಲ್ಲೆಯೂ ಈ ಟೊಳ್ಳುಸದ್ದನ್ನು ಕಾಣದೆ ತಾನು ಮೊದಲು ನೋಡಿದ ಸ್ಥಳದಲ್ಲಿ ಅಗೆಯಲು ಪ್ರಾರಂಭಿಸಿದನು. ಕಲ್ಲಿನಂತೆ ಬಣ್ಣಹಾಕಿದ್ದ ಗೋಡೆಯ ಗಾರೆಯು ಹೆಪ್ಪು ಹೆಪ್ಪಾಗಿ ಕೆಳಗೆ ಬಿದ್ದು, ಒಳಗೆ ಒಂದು ಕಲ್ಲಿನ ದ್ವಾರವೂ ಅದಕ್ಕೆ ಕೀಲುಗಳು ಹಾಕಿ ಮುಚ್ಚಿದ್ದ ಒಂದು ಕಲ್ಲಿನ ಕದವೂ ಕಂಡುಬಂದುವು. ಈ ಕಲ್ಲಿನ ಕದಕ್ಕೆ ಒಂದು ಕಬ್ಬಿಣದ ಬಳೆಯು ಇದ್ದಿತು; ಅದನ್ನು ಹಿಡಿದು ಕದವನ್ನು ಎಳೆಯಲು ಬಾಗಿಲು ತೆರೆದುಹೋಗಿ ಒಳಗಿನ ಗುಹೆಯು ಕಂಡಿತು.

ಧನವಿರಬಹುದೆಂಬುದಕ್ಕೆ ದೃಷ್ಟಾಂತಗಳು ಹೆಚ್ಚಾದಷ್ಟೂ ಧರ್ಮದೇವನಿಗೆ ಅಧೈರ್ಯವು ಹೆಚ್ಚುತ್ತಲಿದ್ದಿತು. ಒಳಗಿನ ಗುಹೆಯಿರುವುದೆಂದು ತಿಳಿದ ಕೂಡಲೆ, ಅವನ ಕೈಯಲ್ಲಿದ್ದ ಪಿಕ್ಕಾಸಿಯು ಕೆಳಗೆ ಬಿದ್ದು, ತಲೆ ಬಿರಿಯುವಂತೆ ಆಗಿ, ಎರಡು ಕೈಗಳಿಂದ ತಲೆಯನ್ನು ಒತ್ತಿಹಿಡಿದು, ಮೇಲಾರಾದರೂ ಇದ್ದು ತನ್ನ ಕೆಲಸವನ್ನು ನೋಡುವರೋ ಎಂಬ ವ್ಯಾಜದಿಂದ ಹೊರಕ್ಕೆ ಬಂದು ಶಿಖರದ ಬಂಡೆಯನ್ನು ಮೆಲ್ಲಮೆಲ್ಲಗೆ ಹತ್ತಿ ಸುತ್ತಲೂ ನೋಡಿ, ಅಲ್ಲಿಂದಿಳಿದು ಗುಹೆಯನ್ನು ಪುನಃ ಪ್ರವೇಶಿಸಿದನು. ಇವನು ಸಣ್ಣ ಗುಹೆಯ ಬಾಗಿಲನ್ನು ಸೇರುವುದರೊಳಗಾಗಿ ಆ ಗುಹೆಯಲ್ಲಿದ್ದ ಕೆಟ್ಟ ಗಾಳಿಯೆಲ್ಲಾ ಹೋಗಿದ್ದಿತು.

ಒಳಗೆ ಪ್ರವೇಶಮಾಡಿ ನೋಡಲು ಒಂದು ಕಡಿ ಕಲ್ಲು ಸಂಧಿಸಿದ ಬೆಳಕು ಬರುತ್ತಲಿದ್ದರೂ ಒಟ್ಟು ಕತ್ತಲಾಗಿದ್ದಿತು; ಆವನಿಗೆ ಕತ್ತಲೆಯಲ್ಲಿ ಚೆನ್ನಾಗಿ ಕಣ್ಣು ಕಾಣಿಸುತ್ತಿದ್ದುದರಿಂದ ಎಲ್ಲಾ ಕಡೆಯನ್ನೂ ನಿಧಾನವಾಗಿ ನೋಡಿ ಈ ಗುಹೆಯೂ ಮೊದಲಿನ ಗುಹೆಯಂತೆ ಬರಿದಾಗಿದ್ದುದನ್ನು ಗ್ರಹಿಸಿದನು.

ಒಡನೆಯೇ ಅವನು ನೈಋತ್ಯಮೂಲೆಯಲ್ಲಿ ಧನವು ನಿಕ್ಷೇಪಿಸಿರುವುದೆಂದು ಜ್ಞಾಪಿಸಿಕೊಂಡು ಪಿಕಾಸಿಯಿಂದ ಆ ಮೂಲೆಯ ನೆಲವನ್ನು ಸುಮಾರು ಒಂದಡಿ ಆಳ ಅಗೆದನು. ಯಾವ ಧನವೂ ಕಂಡುಬರಲಿಲ್ಲ; ಪುನಃ ಅಗೆದನು: ಎಷ್ಟು ಅಗೆದರೂ ಬರೀ ಮಣ್ಣೇ ಸಿಕ್ಕುತ್ತಲಿತ್ತು. ಗುಂಡಿಯನ್ನು ತೆಗೆದು ಹಣವನ್ನು ಹೂಳುವವನಿಗೆ ಗುಂಡಿಯು “ನನ್ನ ಬಾಯಿಗೆ ಧನವೂ ನಿನ್ನ ಬಾಯಿಗೆ ಮಣ್ಣೂ” ಎಂದು ಹೇಳುವುದೆಂಬ ಗಾದಿಯನ್ನು ಧರ್ಮದೇವನು ಕೇಳಿದ್ದನು: ಆದರಂತೆ ಧನವನ್ನು ಭೂಮಿಯು ನುಂಗಿರಬಹುದೆಂದು ಚಿಂತಿಸಿದನು. ಇನ್ನಷ್ಟು ಅಗೆದು ನೋಡೋಣವೆಂದು ಪಿಕಾಸಿಯನ್ನು ಒಂದೇ ಸ್ಥಳದಲ್ಲಿ ಮೂರು ನಾಲ್ಕಾವೃತ್ತಿ ಬಲವಾಗಿ ಹಾಕಲು ಅಡಿಯಲ್ಲಿ ಒಂದು ಮರದ ಹಲಗೆ ಇರುವಂತೆ ತೋರಿತು. ಆ ಹಲಗೆಯ ಮೇಲೆ ಪಿಕಾಸಿಯ ವೆಟ್ಟು ಬೀಳಲು ಅವನ ಎದೆಗೆ ಗುಂಡಿನ ಪೆಟ್ಟು ಬಿದ್ದಂತಾಯಿತು. ಅವನ ಅಗಿನ ಅವಸ್ಥೆಯನ್ನು ಬಣ್ಣಿಸಲು ಯಾರಿಂದಲೂ ಸಾಧ್ಯವಾಗದು. “ಹಣವಿದ್ದರೆ ಚಿಂತೆ, ಹಣವಿಲ್ಲದ ಚಿಂತೆ— ಏನಾದರೂ ಚಿಂತೆ ಜೀವಕ್ಕೆ” ಎಂದು ದಾಸರು ಹೇಳುವಂತೆ ಆತನ ಅವಸ್ಥೆಯು ಇದ್ದಿತು. ಈ ರೀತಿ ಸ್ವಲ್ಪ ಚಿಂತಿಸಿ, ಮೇಲಿದ್ದ ಹಲಗೆಯ ಮಣ್ಣನ್ನು ತೆಗೆಯಲು, ಅದು ಎರಡು ಅಡಿಗಳು ಅಗಲ ಮೂರು ಅಡಿಗಳುದ್ದದ ಪೆಟ್ಟಿಗೆಯ ಮುಚ್ಚಳವಾಗಿದ್ದಿತು. ಹಲಗೆಯನ್ನು ಎತ್ತಲು ನೋಡಿದನು: ಪೆಟ್ಟಿಗೆಗೆ ಹಾಕಿದ್ದ ಬಲವಾದ ಕೀಲುಗಳೂ ಮತ್ತು ಒಳ ಹೊರ ಬೀಗಗಳೂ ತಮ್ಮ ವಶಕ್ಕೆ ಕೊಟ್ಟಿದ್ದ ಧನವನ್ನು ಯಜಮಾನನಿಗೆ ವಿನಾ ಮತ್ತಾರಿಗೂ ಸುಲಭವಾಗಿ ಕೊಡಕೂಡದೆಂದು ಅದನ್ನು ಭದ್ರವಾಗಿ ಕಾಪಿಟ್ಟು ಕೊಂಡಿವೆಯೋ ಎಂಬಂತಿದ್ದುವು. ಮುಚ್ಚಳವನ್ನು ತೆರೆಯಲು ಸಾಧ್ಯವಿಲ್ಲದೆ, ಪೆಟ್ಟಿಗೆಗೂ ಮುಚ್ಚಳಕ್ಕೂ ಮಧ್ಯೆ ಇದ್ದ ಸಂದಿನಲ್ಲಿ ಪಿಕಾಸಿಯನ್ನು ಸಿಕ್ಕಿಸಿ, ಬಲವಾಗಿ ಐದಾರು ಸಲ ಮೀಟಲು ಮುಚ್ಚಳವು ಕಿತ್ತು ಕೆಳಗೆ ಬಿದ್ದಿತು. ಒಳಗೆ ಮುಚ್ಚಿದ್ದ ಮಯಣದ ಬಟ್ಟೆಯನ್ನೆತ್ತಿ ನೋಡುತ್ತಲಿರುವ ವೇಳೆಗೆ,

ಮೇಲೆ ಯಾರೋ ಒಡಾಡುತ್ತಿರುವಂತೆ ನೆರಳಾಯಿತು.

ಧರ್ಮದೇವನು ಒಡನೆಯೇ ವೆಟ್ಟಿಗೆಯನ್ನು ಮಯಣದ ಬಟ್ಟೆಯಿಂದ ಮುಚ್ಚಿ, ತುವಾಕಿಯನ್ನು ಕೈಯಲ್ಲಿ ಹಿಡಿದು ಗುಹೆಯಿಂದ ಹೊರಗೆಬಂದು ಬಂಡೆಯನ್ನು ಹತ್ತಿ ನೋಡುವಲ್ಲಿ, ಒಂದು ಕುರಿಯು ಮೇಲೆ ಮೇಯುತ್ತಲಿದ್ದಿತು. ಮನುಷ್ಯರಾರೂ ಇಲ್ಲವೆಂದು ತಿಳಿದು, ಅವನು ಪುನಃ ಗುಹೆಯನ್ನು ಹೊಕ್ಕು ಮಯಣದ ಬಟ್ಟೆಯನ್ನು ಎತ್ತಿ ನೋಡಲು ಕಣ್ಣು ಚದುರಿತು. ಸ್ವಲ್ಪಕಾಲ ಕಣ್ಣು ಮುಚ್ಚಿಕೊಂಡಿದ್ದು, ಅನಂತರ ಕಣ್ಣು ಬಿಟ್ಟು ನೋಡುವಲ್ಲಿ, ವೆಟ್ಟಿಗೆಯಲ್ಲಿ ಮಾಡಿದ್ದ ಮೂರು ಅರೆಗಳೊಳಗೆ, ಒಂದರಲ್ಲಿ ಭಂಗಾರದ ಇಟ್ಟಿಗೆಗಳೂ, ಮತ್ತೊಂದರಲ್ಲಿ ಚಿನ್ನದ ಹಳೆಯ ನಾಣ್ಯಗಳೂ, ಇವೆರಡಕ್ಕಿಂತ ದೊಡ್ಡದಾದ ಮೂರನೆಯದರಲ್ಲಿ ಮುತ್ತುಗಳೂ ಕೆಂಪುಗಳೂ ವಜ್ರಗಳೂ ಹೇರಳವಾಗಿ ತುಂಬಿರುವುದನ್ನು ಕಂಡನು. ಅವುಗಳನ್ನು ನೋಡಿ ಇದೇನು ಭ್ರಾಂತಿಯೋ ನಿಜವೋ ಎಂದು, ಆ ಅರೆಗೆ ಕೈಹಾಕಿ ಕೆಲವು ಕೆಂಪು ಮುತ್ತು ವಜ್ರಗಳನ್ನು ಸೇರಿಸೇರಿಯಾಗಿ ಎತ್ತಿ ವೆಟ್ಟಿಗೆಗೆ ಸುರಿದು, ಕಿವಿಗಿಂವಾಗಿ ಕೇಳಿದ ಶಬ್ದದಿಂದ ಆನಂದವಟ್ಟು, ಅದರಿಂದಂಟಾದ ಸಂತೋಷವನ್ನು ತಡೆಯಲಾರದೆ, ಗುಹೆಯ ಹೊರಗೆ ಬಂದು, ಹುಚ್ಚನಂತೆ ಕೆಲವುಕಾಲ ದ್ವೀವದಲ್ಲಿ ಓಡಾಡುತ್ತಲಿದ್ದನು. ಮನಸ್ಸು ಸಮಾಧಾನಸ್ಥಿತಿಗೆ ಬಂದಮೇಲೆ ಮರಳಿ ಗುಹೆಯೊಳಗೆ ಬಂದು ಪೆಟ್ಟಿಯ ವಕ್ರದಲ್ಲಿ ನಿಂತು ತನ್ನ ಗುರುವಾದ ಯೋಗಾನಂದನಿಗೂ ದೇವರಿಗೂ ವಂದನೆಮಾಡಿದನು. ಇಷ್ಟರಲ್ಲಿಯೇ ಸೂರ್ಯನು ಪಡುವಣ ಸಮುದ್ರದಲ್ಲಿ ಮುಳಗಲಾರಂಭಿಸಿದನು. ಇನ್ನು ಕತ್ತಲಾಗುವುದೆಂದು ತಿಳಿದು ಗುಹೆಯಿಂದ ಹೊರಗೆ ಬಂದು ಚೌಕದ ಕಲ್ಲನ್ನು ಮುಚ್ಚಿ ಅದರಮೇಲೆ ಮಲಗಿದ್ದನು. ಆ ದಿನ ಇವನು ಊಟವೇ ಮಾಡಲಿಲ್ಲ, ಆದರೂ ಆವನಿಗೆ ಹಸಿವು ತೋರಲಿಲ್ಲ. ದೇಹಶ್ರಮವಟ್ಟಿದ್ದನಾದುದರಿಂದ ಇವನಿಗೆ ಒಳ್ಳೆಯನಿದ್ರೆ ಬಂದು ಮಾರನೆಯದಿನ ಬೆಳಗ್ಗೆ ಸೂರ್ಯೋದಯವಾಗಿ ಬಿಸಿಲು ಕಣ್ಣನ್ನು ಚುಚ್ಚುವವರೆಗೂ ಏಳಲೇ ಇಲ್ಲ. ಎದ್ದಮೇಲೆ ಗುಹೆಯನ್ನು ಹೊಕ್ಕು ಕೆಲವು ವಜ್ರಗಳನ್ನು ಮಾತ್ರ ಅಂಗಿಯ ಜೇಬಿನಲ್ಲಿ ತುಂಬಿಕೊಂಡು, ಪೆಟ್ಟಿಗೆಯನ್ನು ಕೈಲಾದವರೆಗೂ ಪೂರ್ವದಂತೆ ಮುಚ್ಚಿ ಅದರಮೇಲೆ ಮಣ್ಣನ್ನು ಹರಡಿ ಕಾಲಿನಲ್ಲಿ ತುಳಿದು ಅಗೆದ ಸುಳಿವು ತಿಳಿಯದಂತೆ ಮಾಡಿ, ಗುಹೆಗಳ ಬಾಗಿಲುಗಳನ್ನು ಕಲ್ಲು ಮಣ್ಣುಗಳಿಂದ ಮುಚ್ಚಿ, ಹೊರಗಿನ ಬಾಯಿಗೆ

ಶೀಘ್ರದಲ್ಲಿಯೇ ಬೆಳೆಯುವ ಬಳ್ಳಿಗಳನ್ನು ನೆಟ್ಟು ನೀರು ಹಾಕುತ್ತ ವೇಗವತಿಯ ಆಗಮನವನ್ನೇ ನಿರೀಕ್ಷಿಸುತ್ತಲಿದ್ದನು.

ಆರನೆಯ ದಿನ ವೇಗವತಿಯು ಧರ್ಮದೇವನನ್ನು ಕರೆದುಕೊಂಡು ಹೋಗಲು ಮಲಯದ್ವೀಪಕ್ಕೆ ಬಂದಿತು. ಹಡಗು ಬರುವುದನ್ನೇ ನೋಡುತ್ತಲಿದ್ದ ಧರ್ಮದೇವನು ಒಡನೆಯೇ ದಡವನ್ನು ಸೇರಿ, ಆ ವೇಳೆಗೆ ಹಡಗಿನಿಂದ ದೋಣಿಯಲ್ಲಿ ಬಂದ ನಾವಿಕರ ಯೋಗಕ್ಷೇಮವನ್ನು ವಿಚಾರಿಸಿದನು. ಮೊದಲು ಧರ್ಮದೇವನ ಯೋಗಕ್ಷೇಮವನ್ನು ವಿಚಾರಿಸಬೇಕೆಂಬ ಆತುರದಿಂದ, “ನಿನ್ನ ದೇಹಸ್ಥಿತಿ ಹೇಗಿದೆ?” ಎಂದು ಅವರು ಮಾಡಿದ ಪ್ರಶ್ನೆಗೆ ಅವನು “ನನ್ನನ್ನು ನೀವು ಬಿಟ್ಟು ಹೋದುದರಿಂದ ಎಲ್ಲಾ ವಿಷಯದಲ್ಲಿಯೂ ಅನುಕೂಲವಾಯಿತು; ಕಾಲಲ್ಲಿ ಮಾತ್ರ ಒಂದು ಕಡೆ ನೋವು ಇನ್ನೂ ಸ್ವಲ್ಪ ಇದೆ. ಆದರೆ ಅದು ಕೆಲಸಕ್ಕೆ ಅಡ್ಡಿ ಮಾಡುವ ಹಾಗಿಲ್ಲ” ಎಂದನು.

“ಈ ಪ್ರಯಾಣವು ಬಹು ಲಾಭಕರವಾಗಿದ್ದಿತು; ಆದರೆ ಹಿಂತಿರುಗಿ ಬರುವ ಸಮಯದಲ್ಲಿ ಸುಂಕದ ಅಧಿಕಾರಿಗಳು ನಮ್ಮನ್ನು ಅಟ್ಟಿಕೊಂಡು ಬಂದರು. ಅವರ ಕೈಗೆ ನಾವು ಸಿಕ್ಕುವುದರಲ್ಲಿದ್ದೆವು; ಅಷ್ಟರಲ್ಲಿಯೇ ನಮ್ಮ ಪುಣ್ಯಕ್ಕೆ ಕತ್ತಲೆಯಾದುದರಿಂದ ತಪ್ಪಿಸಿಕೊಂಡು ಬಂದೆವು” ಎಂದರು. ಯಾಗಪ್ಪನು “ಈ ಪ್ರಯಾಣದಲ್ಲಿ ನೀನಿದ್ದರೆ ನಮಗೆ ಸುಂಕದವರ ಯೋಚನೆಯೇ ಇರುತ್ತಿರಲಿಲ್ಲವಲ್ಲ ಎಂದು ವ್ಯಸನಪಟ್ಟೆವು. ಈ ಸಾರಿ ಹೆಚ್ಚು ಲಾಭವು ಸಿಕ್ಕಿತು. ಅದರಲ್ಲಿ ನಿನಗೇನೂ ಸಿಕ್ಕುವುದಿಲ್ಲವಲ್ಲ ಎಂದು ನಾನು ವ್ಯಸನಪಡುತ್ತೇನೆ” ಎಂದನು. ಈ ಮಾತನ್ನು ಕೇಳಿ ಧರ್ಮದೇವನಿಗೆ ತಡೆಯಲಾರದಷ್ಟು ನಗು ಬಂದಿತು. ಅದನ್ನು ಕಷ್ಟದಿಂದ ಅಡಗಿಸಿಕೊಂಡು ಬರುವ ಲಾಭವು ಹೋಯಿತಲ್ಲ ಎಂದು ವ್ಯಸನಪಡುವಂತೆ ನಟಿಸಿದನು.

ತನಗಾಗಿಯೇ ಬಂದ ಹಡಗನ್ನು ಏರಿ, ಧರ್ಮದೇವನು ಲೀಲಾವತಿ ಪಟ್ಟಣವನ್ನು ಸೇರಿದ ಕೂಡಲೇ ರತ್ನಪಡಿ ವ್ಯಾಪಾರ ಮಾಡುತ್ತಲಿದ್ದ ಒಬ್ಬ ಸೆಟ್ಟಿಯ ಬಳಿಗೆ ಹೋಗಿ ಕೆಲವು ಸಣ್ಣ ವಜ್ರಗಳನ್ನು ಅರುವತ್ತು ಸಾವಿರ ವರಹಗಳಿಗೆ ಮಾರಿದನು. ಈ ವ್ಯಾಪಾರದಿಂದ ಸೆಟ್ಟಿಗೆ ಸುಮಾರು ಸೇಕಡಾ ಅರುವತ್ತರಂತೆ ಲಾಭ ಬಂದುದರಿಂದ ಅವನು ಯಾವ ಪ್ರಶ್ನೆಯನ್ನೂ ಮಾಡದೆ

ಹಣವನ್ನು ಕೊಟ್ಟು “ಇನ್ನೂ ಇಂತಹ ವಜ್ರಗಳಿದ್ದರೆ ತೆಗೆದುಕೊಂಡು ಬಾ, ತಕ್ಕ ಬೆಲೆಯನ್ನು ಕೊಡುವೆನು” ಎಂದು ಹೇಳಿಕಳುಹಿಸಿದನು.

ವಾರನೇ ದಿನ ಧರ್ಮದೇವನು ಯಾಗಪ್ಪನನ್ನು ಕರೆದು “ಅಪ್ಪಾ ! ನನಗೆ ತಂದೆತಾಯಿಗಳಾರೂ ಇಲ್ಲ ; ನನ್ನನ್ನು ನಾಕುತ್ತಲಿದ್ದ ಸೋದರ ಮಾವನ ಸಂಗಡ ಜಗಳವಾಡಿಕೊಂಡು ನಾವಿಕನಾಗಿ ಜೀವನ ಮಾಡುತ್ತ ಕೊನೆಗೆ ನಿಮ್ಮನ್ನು ಸೇರಿದೆನು. ಸೋದರಮಾವನು ಶ್ರೀಮಂತನು : ಮಕ್ಕಳಿಲ್ಲದುದರಿಂದ ಆಸ್ತಿಯನ್ನೆಲ್ಲಾ ನನ್ನ ಹೆಸರಿಗೆ ಬರೆದಿಟ್ಟು ಮೃತವಟ್ಟನೆಂದು ತಿಳಿಯಿತು” ಎಂದು ಹೇಳಿ, ಅವನೊಂದಿಗೆ ಕೆಲವು ಮಾತುಗಳನ್ನಾಡಿ ಅವನನ್ನು ತನ್ನ ವಶ ಮಾಡಿಕೊಂಡು ಅವನಿಗೆ ಒಂದು ಸಣ್ಣದಾದ ಹೊಸ ಹಡಗನ್ನು ಕೊಂಡುಕೊಟ್ಟು, ಅದಕ್ಕೆ ಬೇಕಾದ ನಾವಿಕರನ್ನು ಏರ್ಪಾಟು ಮಾಡಿಕೊಳ್ಳಲು ದುಡ್ಡನ್ನು ಕೊಟ್ಟು “ಒಂದಾನೊಂದುಕಾಲದಲ್ಲಿ ನೀನು ಮಾಡಿದ ಪ್ರಶ್ನೆಗೆ, ದೈವ ಕೃಪೆಯಿದ್ದರೆ ನೀನೂ ಏತಕ್ಕೆ ನೌಕಾಧಿಪನಾಗಬಾರದು, ಎಂದು ನಾನು ಹೇಳಿದುದು ನಿನಗೆ ಜ್ಞಾಪಕವಿರಬಹುದು. ಇಗೋ ! ಈಗ ಆ ಕಾಲವು ಒದಗಿದೆ. ನೀನು ಮಲಯಪಟ್ಟಣಕ್ಕೆ ಹೋಗಿ ಕಾಳಿಕಾಬೀದಿಯಲ್ಲಿರುತ್ತಿದ್ದ ಭುಜಂಗಭೂಷಣನು ಮತ್ತು ಅದೇ ಊರ ಪಾಳೆಯದಲ್ಲಿ ವಾಸವಾಗಿರುತ್ತಿದ್ದ ಲಲಿತಾಂಗಿಯು ಇವರಿಬ್ಬರ ವೃತ್ತಾಂತಗಳನ್ನು ತಿಳಿದುಕೊಂಡು ಮಲಯ ದ್ವೀಪಕ್ಕೆ ಬಂದು ನನಗೆ ತಿಳಿಸು. ನಿನಗೋಸ್ಕರ ನಾನು ಅಲ್ಲಿಯೇ ಕಾದಿರುವೆನು” ಎಂದು ಹೇಳಿಕಳುಹಿಸಿದನು.

ಧರ್ಮದೇವನಿಗೆ ಸೋದರಮಾವನ ಆಸ್ತಿ ಸಿಕ್ಕಿದ ವರ್ತಮಾನವು ವೇಗವತಿಯ ನಾವಿಕರೆಲ್ಲರಿಗೂ ನಿಮಿಷನಾತ್ರದಲ್ಲಿ ತಿಳಿದು, ಅವರು ತಮ್ಮ ಯಜಮಾನ ಪ್ರಚಂಡನನ್ನು ಮುಂದಿಟ್ಟುಕೊಂಡು ಧರ್ಮದೇವನ ಬಳಿಗೆ ಬಂದು ಅವನು ಹಣಗಾರನಾದುದಕ್ಕಾಗಿ ತಮ್ಮ ಸಂತೋಷವನ್ನು ತಿಳಿಸಿದರು. ಅವನ ವಿದ್ಯೆ, ಬುದ್ಧಿ, ನಾಗರಿಕತೆಯನ್ನು ನೋಡಿ ಇವನು ಯಾವದೋ ದೊಡ್ಡ ಮನೆತನಕ್ಕೆ ಸೇರಿದವನಾಗಿರಬಹುದೆಂದು ಈ ಮಧ್ಯೆ ಅವರು ಊಹಿಸಿದ್ದರು. ಈಗ ಅದು ಸ್ಥಿರಪಟ್ಟಿತು. ಮುಗುವಳಿ ಮಾಡಿಕೊಂಡಿದ್ದ ಮೂರು ತಿಂಗಳು ಅಂದಿಗೆ ಮುಗಿದುದರಿಂದ ಅವನು ನಾವಿಕರೆಲ್ಲರಿಗೂ ತಕ್ಕ ಬಹುಮಾನವನ್ನು ಮಾಡಿ, ಪ್ರಚಂಡನಿಂದ ಅಪ್ಪಣೆಯನ್ನು ಪಡೆದು, “ನನ್ನ ಕಾರ್ಯಕ್ಕೆ ನಿಮ್ಮ

ಸಾಹಾಯ್ಯವು ಬೇಕಾಗುವುದಾದರೆ ನಿಮಗೆ ಬಿನ್ನಹ ಮಾಡಿಕೊಳ್ಳುವೆನು” ಎಂದು ಹೇಳಿ ಲೀಲಾವತಿ ಪಟ್ಟಣದಿಂದ ಜಲಂಧರಪಟ್ಟಣಕ್ಕೆ ಆ ದಿನ ಹೋಗು ತ್ತಲಿದ್ದ ಒಂದು ಹಡಗಿನಲ್ಲಿ ಪ್ರಯಾಣವನ್ನು ಮಾಡಿದನು.

ಧರ್ಮದೇವನು ಜಲಂಧರ ಪಟ್ಟಣವನ್ನು ಸೇರಿದಾಗ ಆ ಊರಿನಲ್ಲಿ ಹೊಸದಾಗಿ ತಯಾರಾಗಿದ್ದ ಒಂದು ಹಡಗನ್ನು ಪರಿಕ್ಷಾರ್ಥವಾಗಿ ರೇವಿನಲ್ಲಿ ನಡೆಸುತ್ತಲಿದ್ದರು. ಅದು ಕೇವಲ ಸಣ್ಣದಲ್ಲದೆಯೂ, ವಿಶೇಷ ದೊಡ್ಡದಲ್ಲ ದೆಯೂ, ಲಘುವಾಗಿಯೂ, ಬಲವಾಗಿರುವಂತೆಯೂ, ವೇಗವಾಗಿ ಹೋಗು ವಂತೆಯೂ ಧರ್ಮದೇವನಿಗೆ ತೋರಿತು. ಆ ಪಟ್ಟಣದವರು ಇಂಥ ಹಡಗು ಗಳನ್ನು ಕಟ್ಟುವುದರಲ್ಲಿ ನಿಸ್ಸೀಮರೆಂದು ಅವನು ಕೇಳಿದ್ದನು. ಹಡಗಿನ ಚಂದವನ್ನು ನೋಡಿ ಮೋಹಿಸಿ ಅದಕ್ಕೆ ನಲವತ್ತು ಸಾವಿರ ವರಹಗಳ ಬೆಲೆ ಯೆಂದು ತಿಳಿದು, ಅವನ್ನು ತನಗೆ ಮಾರುವುದಾದರೆ ಆರುವತ್ತು ಸಾವಿರ ವರಹಗಳನ್ನು ಕೊಡುವೆನೆಂದು ಅವರ ಯಜಮಾನನಿಗೆ ಹೇಳಿದನು. ಕಂಡಹಾಗೆ ಇಪ್ಪತ್ತು ಸಾವಿರ ವರಹಗಳು ಹೆಚ್ಚಾಗಿ ಸಿಕ್ಕುತ್ತದೆ ; ಇದಲ್ಲದೆ ಈ ಹಡಗು ಯಾರಿಗೋಸ್ಕರ ಕಟ್ಟಲ್ಪಟ್ಟಿತೋ ಅವನು ಇನ್ನೂ ಮೂರು ತಿಂಗಳು ಬರುವುದಿಲ್ಲ ; ಅಷ್ಟರೊಳಗೆ ಇನ್ನೊಂದು ಇಂತಹ ಹಡಗನ್ನು ಮಾಡಬಹುದು ಎಂದು ಯಜಮಾನನು ಯೋಚಿಸಿ, ಈ ಹಡಗನ್ನು ಧರ್ಮದೇವನಿಗೆ ಮಾರಲು ಒಪ್ಪಿದನು. ಒಡನೆಯೇ ಧರ್ಮದೇವನು ಹಡಗಿನ ಯಜಮಾನನನ್ನು ಒಬ್ಬ ಕೋಮಟಿಯ ಹತ್ತಿರಕ್ಕೆ ಕರೆದುಕೊಂಡು ಹೋಗಿ, ಅವನೊಂದಿಗೆ ಏಕಾಂತ ವಾದ ಕೆಲವು ಮಾತುಗಳನ್ನಾಡಿ ಅವನಿಂದ ದುಡ್ಡನ್ನು ಕೊಡಿಸಿದನು. ಯಜಮಾನನು ಸಂತೋಷವಟ್ಟು, ಬೇಕಾಗಿದ್ದಲ್ಲಿ ಆ ಹಡಗಿಗೆ ತಕ್ಕ ನಾವಿಕ ರನ್ನು ಏರ್ಪಾಡು ಮಾಡಿಕೊಡುವೆನು ಎಂದನು. “ನನ್ನ ಹಡಗನ್ನು ನಾನೇ ನಡೆಸುವುದು ನನಗೆ ಇಷ್ಟ ; ನಾವಿಕರನ್ನು ಸಂಪಾದಿಸಿಕೊಡುವುದಕ್ಕೆ ಬದಲಾಗಿ ನೌಕಾಧಿಪನ ಕೊಟ್ಟಡಿಯಲ್ಲಿ ಒಂದು ನಿಲುವುಗನ್ನಡಿಯನ್ನು ಹಾಕಿ ಕೊಡುವುದಲ್ಲದೆ ಯಾರ ಕಣ್ಣಿಗೂ ಕಾಣದಂತೆ ಒಂದು ಸಣ್ಣ ಬೀರುವನ್ನು ಮಾಡಿಕೊಟ್ಟರೆ ಸಾಕು” ಎಂದನು. ಮಾರನೇದಿನ ಬೆಳಿಗಾಗುವುದರಲ್ಲಿಯೇ ಇವನು ಹೇಳಿದಹಾಗೆ ಎಲ್ಲಾ ಅಣಿಯಾದುವು.

ಆ ದಿನ ಬೆಳಿಗ್ಗೆ ಧರ್ಮದೇವನು ಅಂಗಡಿಗಳಿಗೆ ಹೋಗಿ ತನಗೆ ಬೇಕಾದ

ಸಾಮಾನ್ಯಗಳನ್ನು ತೆಗೆದುಕೊಂಡು ಸುಮಾರು ಹತ್ತು ಘಂಟೆಗೆ ಜಲಂಧರ ಪಟ್ಟಣವನ್ನು ಬಿಟ್ಟು ಹಡಗನ್ನು ತಾನೇ ನಡೆಸಿಕೊಂಡು ಹೊರಟನು. ರೇವಿನಲ್ಲಿದ್ದವರೆಲ್ಲರೂ ನಾವಿಕರಾದರೂ ಇಲ್ಲದೆ ಯಜಮಾನನೇ ಹಡಗು ನಡೆಸುವುದನ್ನು ನೋಡಬೇಕು ಎಂದು ಕಾದಿದ್ದರು. ಧರ್ಮದೇವನು ಚಮತ್ಕಾರದಿಂದ ಹಡಗು ನಡೆಸುವುದನ್ನು ಕಂಡು ಪರಮಾಶ್ಚರ್ಯವಟ್ಟು, ಇವನು ಯಾರೋ ಒಬ್ಬ ದೊಡ್ಡ ವರ್ತಕ, ಅನ್ಯದೇಶದ ಅಧಿಕಾರಿ, ಮಲೆಯಾಳವ್ರಾಂತ್ಯಕ್ಕೆ ಹೋಗುವೆನು ಎಂದು ನಾನಾವಿಧವಾಗಿ ಹೇಳುತ್ತಲಿದ್ದರು. ಇವನಿಂಥವನೆಂಬುದನ್ನೂ, ಮಲಯದ್ವೀಪಕ್ಕೆ ಹೋಗುವನೆಂಬುದನ್ನೂ ಯಾರೂ ಊಹಿಸಲಿಲ್ಲ.

ಸ್ವಲ್ಪದೂರ ನಡೆಸುವುದರಲ್ಲಿಯೇ ಧರ್ಮದೇವನಿಗೆ ಹಡಗಿನ ವೇಗವು ಗೊತ್ತಾಯಿತು. ಸ್ವಾರ್ಥಿನತೆಯು ಉಂಟಾಯಿತು. ಮಾರನೇ ದಿನ ಸಂಜೆಗೆ ನೋಡಲೇ ಹಡಗು ಮಲಯದ್ವೀಪವನ್ನು ಸೇರಿ, ಗುಹೆಯ ಸಮೀಪದ ಏಕಾಂತವಾದ ಕೊಲ್ಲಿಯಲ್ಲಿ ನಿಂತಿತು. ಒಡನೆ ಧರ್ಮದೇವನು ದೋಣಿಯಲ್ಲಿ ಇಳಿದು ದಡವನ್ನು ಸೇರಿ ಗುಹೆಯನ್ನು ಹೊಕ್ಕು ವೆಟ್ಟಿಗೆಯಲ್ಲಿದ್ದ ಧನವನ್ನೆಲ್ಲಾ ಹಡಗಿಗೆ ಸಾಗಿಸಿ, ಹಡಗಿನಲ್ಲಿ ಮಲಗಿದ್ದನು. ಮಾರನೆಯ ದಿನ ಗುಹೆಯ ಬಾಯನ್ನು ಯಥಾಪ್ರಕಾರ ಮುಚ್ಚಿ ಯಾಗಪ್ಪನು ಬರುವುದನ್ನೆ ಎದುರು ನೋಡುತ್ತಲಿದ್ದನು. ಇವನು ಬರುವುದು ನಾಲ್ಕು ದಿವಸಗಳು ಸಾವಕಾಶವಾಯಿತು. ಅಲ್ಲಿಯ ವರೆಗೆ ಧರ್ಮದೇವನು ಪ್ರತಿನಿತ್ಯವೂ ದ್ವೀಪವನ್ನು ಒಂದು ಒಂದು, ಮತ್ತು ಬಂದು, ರೇವುಗಳನ್ನೂ ಗುಹೆಯನ್ನೂ ಗುಣವೃದ್ಧಿ ಹೇಗೆ ಮಾಡಬಹುದೆಂದು ಯೋಚಿಸುತ್ತಲಿದ್ದನು.

ಯಾಗಪ್ಪನು ಬಂದ ಕೂಡಲೆ ಧರ್ಮದೇವನು ಹಡಗನ್ನು ಸೇರಿ, ಸಮಾಚಾರವನ್ನು ವಿಚಾರಿಸಲು, ಭುಜಂಗಭೂಷಣನು ಸತ್ತು ಹೋದನೆಂತಲೂ ಲಲಿತಾಂಗಿಯು ಅದೃಶ್ಯಳಾದಳೆಂತಲೂ ತಿಳಿಯಬಂದಿತು. ಭುಜಂಗಭೂಷಣನು ವೃದ್ಧನಾಗಿದ್ದುದರಿಂದ ಸಾಯುವುದೇನೋ ಸ್ವಭಾವ; ಲಲಿತಾಂಗಿಯು ಅದೃಶ್ಯಳಾದಳೆಂದರೆ ಅರ್ಥವಾಗಲಿಲ್ಲ, ಅದನ್ನು ವಿಚಾರಿಸಬೇಕೆಂದು ಯೋಚಿಸಿ, ತನ್ನ ಗುಟ್ಟನ್ನು ಹೊರಗೆ ಬಿಡದೆ ಈ ವರ್ತಮಾನವನ್ನೂ, ತನಗೆ ಬೇಕಾದ ಇತರ ಸಂಗತಿಗಳನ್ನೂ ಇತರರಮೂಲಕ ವಿಚಾರಿಸುವುದು ಅನುಚಿತವೆಂದು ತಿಳಿದು, ತಾನೇ ಮಲಯಪಟ್ಟಣಕ್ಕೆ ಹೋಗಬೇಕೆಂದು ನಿಶ್ಚಯಿಸಿದನು.

ತನ್ನ ಗುರ್ತನ್ನು ಹಿಡಿಯಲು ತನಗೇ ಅಸಾಧ್ಯವಾಗಿದ್ದಿತೆಂದು ಮೊದಲೇ ನಮ್ಮ ಪಾರಕರಿಗೆ ತಿಳಿಸಿರುವೆವು. ಧರ್ಮದೇವನಿಗೆ ಪುನಃ ಆ ವಿಷಯದಲ್ಲಿ ಅನುಮಾನ ಹುಟ್ಟಿ ಹಡಗಿನಲ್ಲಿರುವ ನಿಲುಗನ್ನಡಿಯಲ್ಲಿ ತನ್ನನ್ನು ನೋಡಿ ಕೊಂಡು ಸ್ವಭಾವವಾಗಿಯೇ ನನ್ನನ್ನು ಗುರುತಿಸಲು ಅಸಾಧ್ಯ ; ಇದರ ಮೇಲೆ ನಾನು ಬೇಕಾದ ವೇಷವನ್ನು ಧರಿಸಲು ಅನುಕೂಲವಿರುವುದರಿಂದ ಎಲ್ಲಿಗೆ ಬೇಕಾದರೂ ಧಾರಾಳವಾಗಿ ಹೋಗಬಹುದೆಂದು ಧೈರ್ಯವಾಗಿದ್ದನು.

ಒಂದಾನೊಂದು ವ್ರಾತಕಾಲ ಯಾಗಪ್ಪನನ್ನೂ ಅವನ ನಾವಿಕರಲ್ಲಿ ನಾಲ್ವರನ್ನೂ ಕರೆದುಕೊಂಡು ಮಲಯಪಟ್ಟಣಕ್ಕೆ ಪ್ರಯಾಣಮಾಡಿ, ಆ ಪಟ್ಟಣದ ರೇವನ್ನು ನೇರುತ್ತಲಿ, ಸುಂಕದ ಅಧಿಕಾರಿಗಳೂ, ಅವರ ಜತೆಯಲ್ಲಿ ಕೆಲವು ಸಿಪಾಯಿಗಳು ತನ್ನ ಹಡಗಿಗೆ ಬರಲು, ಧರ್ಮದೇವನು ಸ್ವಲ್ಪ ಚಕಿತನಾದರೂ ಅದನ್ನು ಎಳ್ಳಷ್ಟಾದರೂ ಹೊರಗೆ ತೋರ್ಪಡಿಸದೆ, ತಾನು ಉದಾರ ಸಿಂಹನ ಹೆಸರಿನಲ್ಲಿ ಜಲಂಧರದಲ್ಲಿ ವಡೆದಿದ್ದ ರಹದಾರಿಯನ್ನು ತೋರಿಸಿ, ಅವರಿಗೆ ಬೇಕಾದ ಸಂಗತಿಗಳನ್ನು ತಿಳಿಸಿ ಅವರನ್ನು ಕಳುಹಿಸಿಕೊಟ್ಟನು.

ಧರ್ಮದೇವನು ಹಡಗಿನಿಂದ ಇಳಿದು ಊರಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ತನ್ನ ಸಂಗಡ ಜಯಲಕ್ಷ್ಮಿಯಲ್ಲಿ ಕೆಲಸಮಾಡುತ್ತಲಿದ್ದ ಒಬ್ಬ ನಾವಿಕನು ಬಂದನು. ತನ್ನ ವರೀಕ್ಷೆಗೆ ಇದು ಬಹು ಅನುಕೂಲವಾಯಿತೆಂದು ಧರ್ಮದೇವನು ಸಂತೋಷವಟ್ಟು, ಅವನ ಎದುರಿಗೆ ನಿಂತು ಕೆಲವು ಹೊತ್ತು ಮಾತನಾಡಿ, ಅವನು ತನ್ನನ್ನು ಸ್ವಲ್ಪವೂ ಗುರ್ತಿಸದೆ ಹೋಗಲು, ಅವನ ಕೈಯಲ್ಲಿ ಇನಾಮಾಗಿ ಆ ದೇಶದ ಒಂದು ಸಣ್ಣ ಚಿನ್ನದ ನಾಣ್ಯವನ್ನು ಕೊಟ್ಟು ಮುಂದೆ ಹೊರಟನು. ಸ್ವಲ್ಪ ದೂರ ಹೋಗುವುದರೊಳಗಾಗಿಯೇ ಹಿಂದೆ ಕೂಗುತ್ತ ಒಡಿಬರುತ್ತಲಿದ್ದ ಆ ನಾವಿಕನನ್ನು ನೋಡಿ ಏನೆಂದು ಕೇಳಲು. ಅವನು “ಅಯ್ಯೋ! ತಾವು ಚಿಲ್ಲರೆ ನಾಣ್ಯವನ್ನು ಕೊಡುವುದಕ್ಕೆ ಬದಲಾಗಿ ಚಿನ್ನದ ನಾಣ್ಯವನ್ನು ಕೊಟ್ಟಂತೆ ತೋರುತ್ತೆ ; ಅದನ್ನು ತಮಗೆ ಹಿಂದಿರುಗಿ ಕೊಡಲು ಬಂದೆನು” ಎಂದನು. ಧರ್ಮದೇವನು ಅದಕ್ಕೆ “ನೀನು ಹೇಳುವಂತೆ ತಾನು ತಪ್ಪುಮಾಡಿದುದೇನೋ ನಿಜ ; ಆದರೆ ನಿನ್ನ ಸತ್ಯಕ್ಕೆ ಮೆಚಿ ಆ ನಾಣ್ಯದ ಜತೆಗೆ ಇದನ್ನೂ ಸೇರಿಸುವೆನು” ಎಂದು ಮತ್ತೊಂದು ಚಿನ್ನದ ನಾಣ್ಯವನ್ನು ಕೊಟ್ಟು, “ಈ ದುಡ್ಡನ್ನು ಕುಡಿದು ವ್ಯರ್ಥಮಾಡದೆ ನನ್ನ ಹೆಸರಿ

ನಲ್ಲಿ ನಿನ್ನ ಹೆಂಡತಿ ಮಕ್ಕಳಿಗೆ ಅರರಿಗೆ ಇಷ್ಟವಾದ ಅಪೂರ್ವವಸ್ತುಗಳನ್ನು ತೆಗೆದುಕೊಡು” ಎಂದನು. “ಅಯ್ಯಾ! ತಾವು ಯಾರು, ತಮ್ಮ ಹೆಸರೇನು” ಎಂದು ಅವನು ಕೇಳಿದುದಕ್ಕೆ, “ಉದಾರಸಿಂಹ” ಎಂದು ಹೇಳಿ ಮುಂದೆ ಹೊರಟನು. ನಾವಿಕನು ಈ ಎರಡು ನಾಣ್ಯಗಳನ್ನು ತನ್ನ ಹೆಂಡತಿಯ ಕೈಯಲ್ಲಿ ಕೊಟ್ಟು ಉದಾರಸಿಂಹನ ಉದಾರತ್ವವನ್ನು ಕೊಂಡಾಡುತ್ತಲಿದ್ದನು.

ಧರ್ಮದೇವನು ಮೊದಲು ತನ್ನ ತಂದೆ ವಾಸವಾಗಿದ್ದ ಮನೆಗೆ ಹೋದನು. ಆ ಮನೆಯ ಸಮೀಪವನ್ನು ನೇರಿ ಆದರ ಮುಂದೆ ನಿಂತಾಗ ಅವನ ಕಾಲುಗಳು ಅದುರಿದುವು. ಸ್ವಲ್ಪಕಾಲ ಅಲ್ಲಿಯೇ ಇದ್ದು ಮನೆಯ ಮುಂದೆ ವಾಸಮಾಡುತ್ತಲಿದ್ದ ಆಳನ್ನು “ಇಲ್ಲಿ ಬಾಡಿಗೆಗೆ ಸ್ಥಳ ಸಿಕ್ಕುವುದೋ” ಎಂದು ಕೇಳಿ, ಅವನು ಇಲ್ಲವೆಂದು ಹೇಳಿದರೂ ಕೇಳದೆ, “ನಾಲ್ಕನೆಯ ಅಂತಸ್ತನ್ನು ನಾನು ನೋಡಬೇಕು, ಅಲ್ಲಿ ಯಾರಾದರೂ ವಾಸವಾಗಿದ್ದರೆ ಅವರ ಅಪ್ಪಣೆಯನ್ನು ಕೇಳಿ ಬಾ” ಎಂದು ಅವನ ಕೈಯಲ್ಲಿ ಒಂದು ರೂಪಾಯನ್ನು ಕೊಟ್ಟನು. ಅವನು ಒಡನೆಯೇ ಮೇಲೆ ಹೋಗಿ ಅಲ್ಲಿದ್ದವರ ಅನುಮತಿಯನ್ನು ವಡೆದು ಧರ್ಮದೇವನಿಗೆ ತಿಳಿಸಿದನು.

ಅವನು ತನ್ನ ತಂದೆಯಿದ್ದ ಕೊಟ್ಟಡಿಯನ್ನು ಪ್ರವೇಶಿಸಲು, ಅಲ್ಲಿ ವಾಸವಾಗಿದ್ದ ನೂತನದಂಪತಿಗಳು ಎಷ್ಟು ಅವನಿಗೆ ಒಂದು ಆಸನವನ್ನು ಕೊಟ್ಟು ತಾವು ನಿಂತಿದ್ದರು. ಧರ್ಮದೇವನು ಅವರನ್ನು ನೋಡಿ ಮರ್ಯಾದೆಮಾಡಿ, ತನ್ನ ತಂದೆ ಯಾವಾಗಲೂ ಕೂಳಿತುಕೊಳ್ಳುತ್ತಲಿದ್ದ ಸ್ಥಳವನ್ನು ನೋಡಿ ಕಂಬನಿಗಳನ್ನು ಸುರಿಸುತ್ತ ನಿಂತಿದ್ದನು. ಇವನು ಹೀಗೆ ದುಃಖಿಸುವುದನ್ನು ಕಂಡು ಅವರು ಪಶ್ಚಾತ್ತಾವಪಟ್ಟು, ದುಃಖದ ಕಾರಣ ಇಂತಹುದೆಂದು ತಿಳಿಯದಿದ್ದರೂ ಆ ವೇಳೆಯಲ್ಲಿ ಅವನನ್ನು ಪ್ರಶ್ನೆಮಾಡುವುದು ಯುಕ್ತವಲ್ಲವೆಂದು ತಿಳಿದು ಸುಮ್ಮನಿದ್ದರು. ಧರ್ಮದೇವನು ತೃಪ್ತಿ ಯಾಗುವವರೆಗೂ ದುಃಖಿಸಿ “ಹಿಂದೆ ನಾವು ಇಲ್ಲಿದ್ದೆವು; ನನಗೆ ಮುಖ್ಯವೇನುಕೆ ಕಾರಣವಾಗಿದ್ದ ವಸ್ತುವು ಅಲ್ಲಿಯೇ ಕಾಲಾಧೀನವಾಗಿ ಹೋದುದರಿಂದ ಈ ಸ್ಥಳವನ್ನು ನೋಡಲು ಬಂದೆನು” ಎಂದು ಹೇಳಿ ಅವರ ಕ್ಷಮಾವಣೆಯನ್ನು ಕೇಳಿದನು. ಆಗ ಆ ದಂಪತಿಗಳು “ಇದು ತಮ್ಮ ಮನೆ, ಯಾವಾಗ ಬೇಕಾದರೂ ತಾವು ಇಲ್ಲಿಗೆ ಬರಬಹುದು” ಎಂದು ಹೇಳಿದರು.

ಧರ್ಮದೇವನು ಅವರಿಗೆ ತಕ್ಕ ಉಪಚಾರಗಳನ್ನುಹೇಳಿ ಅಲ್ಲಿಂದ ಇಳಿದು ಮೂರನೆ ಅಂತಸ್ತಿನಲ್ಲಿದ್ದ ಕದರ್ಭಕನೇನಾದನೆಂದು ವಿಚಾರಿಸಲು, “ ಅವನಿಗೆ ಅನೇಕ ಕಷ್ಟಗಳು ಸಂಭವಿಸಿ ಈಗ ಅವನು ಆ ವಟ್ಟಣದ ಉತ್ತರ ಭಾಗಕ್ಕೆ ಸ್ವಲ್ಪ ದೂರದಲ್ಲಿ ಮನೋರಂಜಿನೀ ಎಂಬ ಹೆಸರಿನ ಒಂದು ಭೋಜನ ಶಾಲೆಯನ್ನು ಇಟ್ಟುಕೊಂಡು ಜೀವಿಸುವನು ” ಎಂದು ಹೇಳಿದರು. ಬಳಿಕ ಧರ್ಮದೇವನು ಕೆಳಗಿಳಿದು ಆಳಿನಿಂದ ಮನೆಯ ಯಜಮಾನನ ಹೆಸರು ಗುರ್ತುಗಳನ್ನು ತಿಳಿದು ಆ ದಿನವೇ ಒಬ್ಬ ವಕೀಲನ ಮೂಲಕ ಆ ಮನೆಯನ್ನು ಉದಾರಿಸಿಂಹನ ಹೆಸರಿನಲ್ಲಿ ಕೇಳಿದಷ್ಟು ದುಡ್ಡು ಕೊಟ್ಟುಕೊಂಡುಕೊಂಡನು. ಅದೇ ವಕೀಲನ ಮೂಲಕವಾಗಿಯೇ ನಾಲ್ಕನೆಯ ಮಹಡಿಯನ್ನು ಒಡನೆ ಬಿಟ್ಟು ಕೊಟ್ಟರೆ ಆ ಮನೆಯಲ್ಲಿ ಮಿಕ್ಕ ಅನುಕೂಲವಾದ ಯಾವ ಕಡೆ ಬೇಕಾದರೂ ಹೆಚ್ಚು ಬಾಡಿಗೆಯಿಲ್ಲದೆ ವಾಸವಾಗಿರಬಹುದೆಂದು ಅಲ್ಲಿದ್ದ ದಂಪತಿಗಳಿಗೆ ಹೇಳಿ ಕಳುಹಿಸಿದನು.

ಆ ದಿನ ಸಾಯಂಕಾಲವೇ ಯಾರೋ ಒಬ್ಬ ಅಜ್ಞಾತನಾಮಕನಾದ ದೊಡ್ಡ ಮನುಷ್ಯನು ಮಲಯಪಟ್ಟಣದ ಪಾಳೆಯದಲ್ಲಿ ಒಂದು ಗುಡಿಸಲನ್ನು ಹೊಕ್ಕು ಅಲ್ಲಿ ಸುಮಾರು ಎರಡು ಗಳಿಗೆಯವರೆಗೆ, ಹಿಂದೆ ಇದ್ದುಸತ್ತು ಅಥವಾ ದೇಶಾಂತರದವರ ವರ್ತಮಾನಗಳನ್ನು ಕೇಳಿ, ಅಲ್ಲಿಂದ ಹೊರಡುವಾಗ ತನ್ನ ಜತೆಯಲ್ಲಿ ಬಂದಿದ್ದ ನಾವಿಕನೊಬ್ಬನಿಗೆ ಕೆಲವು ಮಾತುಗಳನ್ನು ಹೇಳಿ ಹೊರಬಿಡುವನು. ಬೆಳಗಾವಕೂಡಲೆ ರಾತ್ರಿ ದೊಡ್ಡ ಮನುಷ್ಯನ ಜತೆಯಲ್ಲಿ ಬಂದಿದ್ದ ನಾವಿಕನ, ಆ ಗುಡಿಸಲಿನಲ್ಲಿದ್ದ ಬೆತ್ತನಿಗೆ ವಿನಾನು ಹಿಡಿಯಲು ಅನುಕೂಲವಾದ ಒಂದು ಹೊಸ ದೋಣಿಯನ್ನೂ ಅದಕ್ಕೆ ಬೇಕಾದ ಇತರ ಸಾಮಾನುಗಳನ್ನೂ ಉಚಿತವಾಗಿ ಕೊಟ್ಟು ಹೋದನು. ಜಯಲಕ್ಷ್ಮಿಯ ನಾವಿಕನೂ, ನಾಲ್ಕನೆಯ ಮಹಡಿಯಲ್ಲಿದ್ದ ನೂತನ ದಂಪತಿಗಳೂ, ಪಾಳೆಯದ ಚಿತ್ತನೂ ಅಜ್ಞಾತ ನಾವಿಕನು ಮಾಡಿದ ಬಹುವಾನಗಳಿಗೆ ಸಂತೋಷಪಟ್ಟು ಅವನನ್ನು ಕೊಂಡಾಡುತ್ತಲಿದ್ದರು.

ಇಪ್ಪತ್ತನೆಯ ಅಧ್ಯಾಯ

“ ಮ ನೋ ರಂ ಜಿ ನೀ ”

ಮಲಯವಟ್ಟಣದಿಂದ ಉತ್ತರಕ್ಕೆ ಹೋಗುವ ದೊಡ್ಡ ದಾರಿಯಲ್ಲಿ ಸುಮಾರು ಏಳೆಂಟು ಮೈಲಿ ದೂರದಲ್ಲಿ ಒಂದು ಅನ್ನಶಾಲೆಯು ಇದ್ದಿತು. ಆ ಕಡೆ ವ್ಯಾಪಾರಗಾರರೂ ಪ್ರಯಾಣಿಕರೂ ವಿಶೇಷವಾಗಿ ಸಂಚಾರಮಾಡುತ್ತಿದ್ದುದರಿಂದ ಎಲ್ಲರೂ ಆ ಶಾಲೆಯಲ್ಲಿ ಇಳಿದು ಊಟಮಾಡಿಕೊಂಡು ಮುಂದೆ ಹೋಗುತ್ತಲಿದ್ದರು. ಈ ಮನೆಗೆ ಸೇರಿದಂತಿದ್ದ ಉದ್ಯಾನವು ಹೊಸನ ತೋಟಗಳಿಂದಲೂ, ಲತಾಗೃಹಗಳಿಂದಲೂ ಅಲ್ಲಲ್ಲಿ ಆವೃಣವಾದ ಫಲಗಳಿಂದ ತುಂಬಿದ ವೃಕ್ಷಗಳಿಂದಲೂ, ಆಟವಾಟಗಳಿಗೆ ಅನುಕೂಲವಾದ ಸ್ಥಳಗಳಿಂದಲೂ ರಮ್ಯವಾಗಿದ್ದಿತು. ಭೋಜನ ಶಾಲೆಯ ಒಳಗೆ ಚಿತ್ರ ವಿಚಿತ್ರಗಳಾದ ಪಟಗಳಿಂದಲೂ ಕುರ್ಚಿ, ಮೇಜು, ಮಂಚಗಳೇ ಮೊದಲಾದ ಸಾಮಾನುಗಳಿಂದಲೂ ಅಲಂಕೃತವಾಗಿ ನೋಡುವವರ ಮನಸ್ಸನ್ನು ಆಕರ್ಷಿಸುತ್ತಾ ಮನೋರಂಜಿನಿ ಎಂಬ ತನ್ನ ಹೆಸರನ್ನು ಸಾರ್ಥಕಮಾಡಿಕೊಳ್ಳುತ್ತಿದ್ದಿತು. ಅದುದರಿಂದಲೇ ಅನೇಕರು ಅಲ್ಲಿಗೆ ವಿಹಾರಾರ್ಥವಾಗಿ ಕೂಡ ಹೋಗುತ್ತಲಿದ್ದರು. ಈಚೆಗೆ, ಎಂದರೆ ಸುಮಾರು ನಾಲ್ಕೈದು ವರ್ಷಗಳ ಹಿಂದೆ, ಪ್ರಯಾಣಿಕರ ಅನುಕೂಲಕ್ಕಾಗಿಯೂ ವ್ಯಾಪಾರದ ಸೌಕರ್ಯಕ್ಕಾಗಿಯೂ ಸರ್ಕಾರದವರು ಸಮುದ್ರತೀರದಲ್ಲಿ ಒಂದು ದೊಡ್ಡಕಾಲುವೆಯನ್ನು ತೋಡಿಸಿದರು. ಅದು ಸಮೀಪವಾಗಿಯೂ, ಅನುಕೂಲವಾಗಿಯೂ, ಸುಲಭವಾಗಿಯೂ ಇದ್ದುದರಿಂದ ಎಲ್ಲರೂ ಆ ಕಾಲುವೆಯಲ್ಲಿಯೇ ಹೋಗಿ ಬರುತ್ತಿದ್ದರು. ಈ ಹಾದಿಯಲ್ಲಿ ಜನರ ಸುಳಿವೇ ಇಲ್ಲದೆ ಭೋಜನಶಾಲಾಧ್ಯಕ್ಷನ ಆದಾಯವು ಕಡಿಮೆಯಾಗಿ, ಹಿಂದೆ ಸಂವಾದಿಸಿದ್ದುದನ್ನು ವೆಚ್ಚಮಾಡಿಕೊಂಡು ಜೀವಿಸುತ್ತಲಿದ್ದನು. ಅವನೂ ಅವನ ಹೆಂಡತಿಯೂ ಡಂಭಗಾರರಾದುದರಿಂದ, ಗಳಿಸಿದ್ದ ದ್ರವ್ಯವು ಸ್ವಲ್ಪಕಾಲದಲ್ಲಿಯೇ ವೆಚ್ಚವಾಗಿ, ಅಂದಂದಿನ ಕಾಲಕ್ಷೇಪವಾಗುವುದೇ ಕಷ್ಟವಾಗುತ್ತ ಬಂದಿತು. ಹೀಗಿರುವಲ್ಲಿ ಅಲ್ಲಿದ್ದ ಮನೋರಂಜಕ

ನಾಗಿದ್ದ ಪದಾರ್ಥಗಳೆಲ್ಲವೂ ಒಂದೊಂದಾಗಿ ಮಾಯವಾಗುತ್ತ ಬಂದು ಬರಿಯ ಭೋಜನ ಶಾಲೆಯೂ ಅದರ ಹೆಸರೂ ಮಾತ್ರ ನಿಂತಿದ್ದವು.

ಆ ಯಜಮಾನನಿಗೆ ಸುಮಾರು ನಲವತ್ತು ಅಥವಾ ನಲವತ್ತೈದು ವಯಸ್ಸಿರಬಹುದು. ಅವನು ಉದ್ದ; ದೃಢಕಾಯನಾಗಿ ಶರೀರ ಪುಷ್ಟಿ ಚೆನ್ನಾಗಿದ್ದುದರಿಂದ ಅವನ ಉದ್ದವು ಕಾಣುತ್ತಿರಲಿಲ್ಲ. ಅವನ ಪರಿಚಯವು ನಮ್ಮ ಪಾಠಕರಿಗೆ ಮೊದಲೇ ಆಗಿದೆ. ಅವನು ಹಿಂದೆ ಚಿಪ್ಪಿಗನ ಕೆಲಸಮಾಡುತ್ತಿದ್ದ ಅದರಲ್ಲಿ ಜೀವನಕ್ಕೆ ಅನುಕೂಲವಾಗದೆ, ಇದ್ದ ಆಸ್ತಿಯನ್ನೆಲ್ಲಾ ಮಾರಿ, ಸುಮಾರು ಹನ್ನೆರಡು ವರ್ಷಗಳ ಹಿಂದೆ ಮನೋರಂಜನಿಯನ್ನು ಕ್ರಯಕ್ಕೆ ಪಡೆದು ಕೊಂಡು, ಅಲ್ಲಿ ಜನಗಳಿಗೆ ಅನ್ನವನ್ನು ಹಾಕಿ ಜೀವಿಸುತ್ತಲಿದ್ದನು. ಹೀಗೆ ಎರಡು ವರ್ಷಗಳಾದ ಬಳಿಕ ಅವನು ತನ್ನ ಊರಿನ ಕಳಾಕಾಂತೆ ಎಂಬ ಹೆಗ್ಗಸನ್ನು ಮದುವೆಯಾದನು. ಅವಳು ಆಗ ದೃಢಕಾಯಳಾಗಿದ್ದಳು; ಈಚೆಗೆ, ಎಂದರೆ ಸುಮಾರು ಎರಡುವರ್ಷಗಳಿಂದ, ಆಗಾಗ ಅವಳಿಗೆ ಚಳಿ ಜ್ವರ ಬರುತ್ತಲಿದ್ದುದರಿಂದ ಮೆಯ್ಯೆಲ್ಲ ಕೃಶವಾಗಿ ಯಾವಾಗಲೂ ಒಂದು ಬರಗುಮಂಚದಮೇಲೆ ಮಲಗಿಕೊಂಡೇ ಇರುತ್ತಳು.

ಈ ಶಾಲೆಯ ಅಧ್ಯಕ್ಷನು ಕದರ್ಥಕನೆಂದು ನಮ್ಮ ಪಾಠಕರು ಅವಾಗಲೇ ಊಹಿಸಿರಬಹುದು. ಇವನು ಆ ಮಾರ್ಗದಲ್ಲಿ ತನ್ನ ಶಾಲೆಯಲ್ಲಿ ಊಟಮಾಡಲಿಕ್ಕೆ ಯಾರಾದರೂ ಬರುವನೋ ಎಂದು ಪ್ರತಿನಿತ್ಯವೂ ಮನೆಯ ಬಾಗಿಲಿನಲ್ಲಿ ಬೆಳಗಿನಿಂದ ಸಾಯಂಕಾಲವರೆಗೂ ನೋಡಿ, ಯಾರೂ ಬಾರದೇ ಇರುವುದನ್ನು ಕಂಡು, ಗೊಣಗುಟ್ಟುತ್ತ ಒಳಗೆ ಹೋಗುತ್ತಲಿದ್ದನು; ಕಳಾಕಾಂತೆಯು ಮತ್ತಷ್ಟು ಗೋಣಗುಟ್ಟುವಳು. ಆಗ ಕದರ್ಥಕನು ದೈವಕೃಪೆಯಿದ್ದಂತಾಗಲಿ ಎಂದು ಅವಳಿಗೆ ಸಮಾಧಾನ ಹೇಳುತ್ತಲಿದ್ದನು.

ಒಂದು ದಿನ ಕದರ್ಥಕನು ಎಂದಿನಂತೆ ಬಾಗಿಲಲ್ಲಿ ನಿಂತಿರಲು, ದೂರದಲ್ಲಿ ಒಂದು ಅರಬ್ಬಿ ಕುದುರೆಯ ಮೇಲೆ ಯಾವನೋ ಒಬ್ಬನು ಮಲಯಪಟ್ಟಣದ ಕಡೆಯಿಂದ ತನ್ನ ಮನೆಯ ಕಡೆಗೆ ಬರುತ್ತ, ಅಲ್ಲಿ ಹಲಗೆಯಲ್ಲಿ ದೊಡ್ಡದಾಗಿ ಬರೆದಿದ್ದ “ಮನೋರಂಜಿನೀ” ಎಂಬ ಹೆಸರನ್ನು ನೋಡಿ ನಿಂತನು. ಆಗ ಕದರ್ಥಕನು ಅವನ ಸಮಾಪಕ್ಕೆ ಹೋಗಿ ಅವನು ಸನ್ಯಾಸಿಯೆಂದು ತಿಳಿದು ಅವನಿಗೆ ತಕ್ಕ ಮರ್ಯಾದೆಯನ್ನು ಮಾಡಲು, ಸನ್ಯಾಸಿಯು “ಮನೋರಂಜಿನಿಯು

ಇದೇಯೋ ? ಇವರ ಯಜಮಾನನಾರು ? ಅವನು ಎಲ್ಲಿರುವನು ?” ಎಂದು ಕೇಳಿದನು. ಅವಕ್ಕೆ ಕದರ್ಥಕನು “ಸ್ವಾಮಿ ! ಇದೇ ಮನೋರಂಜನೀ; ಇದರ ಯಜಮಾನನು ನಾನೇ. ತಾವು ಕೆಳಗಿಳಿದು ಮನೆಯೊಳಗೆ ಸ್ವಲ್ಪ ವಿಶ್ರಮಿಸಿಕೊಳ್ಳಬೇಕು” ಎಂದನು.

ಒಡನೆಯೇ ಸನ್ಯಾಸಿಯು ಕೆಳಗಿಳಿದು ಕುದುರೆಯನ್ನು ಸವಿಾಸದಲ್ಲಿದ್ದ ಒಂದು ಮರಕ್ಕೆ ಕಟ್ಟಿ ಒಳಕ್ಕೆ ಹೋದನು. ಕದರ್ಥಕನು ಆವಸದಿಂದ ಸನ್ಯಾಸಿಯ ಹಿಂದೆ ಓಡಿ ಒಳಗಿದ್ದ ಕುರ್ಚಿಗಳಲ್ಲಿ ಒಂದರ ಧೂಳನ್ನೊರಿಸಿ ಹಾಕಿ, ತನಗೆ ಮತ್ತೊಂದನ್ನು ಆದರ ಎದುರಿಗೆ ಹಾಕಿಕೊಂಡನು. ಸನ್ಯಾಸಿಯು ಕುರ್ಚಿಯಲ್ಲಿ ಕೂಡುತ್ತಲೇ, ಕದರ್ಥಕನು “ತಮಗೇನು ಬೇಕು, ಆದನ್ನು ತಿಳಿಸಿದರೆ ಶಿರಸಾವಹಿಸಿ ತಂದುಕೊಡುವೆನು” ಎಂದನು. ಸನ್ಯಾಸಿಯು ಆತನ ಮುಖವನ್ನು ಗುರುತಿಸಿ ನೋಡಿ ಆತನು ತನ್ನ ಮುಖವನ್ನು ಅದೇ ರೀತಿ ಗುರುತಿಸಿ ನೋಡಲವೇಕ್ಷಿಸುವಂತೆ ಸ್ವಲ್ಪ ಕಾಲ ಸುಮ್ಮನಿದ್ದು, ಅನಂತರ “ಕದರ್ಥಕ ನೆಂಬುವನು ನೀನೇಯೋ” ಎಂದನು.

“ನಾನೇ ಆವನು; ತಾವು ಯಾರು ? ಎಲ್ಲಿಂದ ಬಿಜಯಮಾಡಿಸಿದಿರಿ ? ತಮಗೇನು ಬೇಕು ?”

“ನಾನೊಬ್ಬ ಪರದೇಶಿ, ನನ್ನ ಹೆಸರು ನಿರ್ಮಲಾನಂದ, ನಾನು ದೇಶಾಟನೆ ಮಾಡಿಕೊಂಡು ತಿರುಗುತ್ತಲಿರುವೆನು.”

“ತಾವು ಬಿಜಯಮಾಡಿಸಿದುದು ಬಹಳ ಸಂತೋಷ. ತಮಗೇನು ಬೇಕು ? ಲಪ್ಪಣೆಯಾಗಲಿ.”

“ನೀನು ಮಲಯಪಟ್ಟಣದಲ್ಲಿ ರಾಜಬೀದಿಯ ಕಾಳಕಾಗುಡಿಯ ಆಡ್ಡರಸ್ತೆ ನಾಲ್ಕಂತಸ್ತಿನ ಮನೆಯಲ್ಲಿ ಯಾವಾಗಲಾದರೂ ವಾಸವಾಗಿದ್ದೆಯೋ ?”

“ಅಹುದು.”

“ಆಗ ಚಿಪ್ಪಿಗನ ಕೆಲಸವನ್ನು ಮಾಡುತ್ತಲಿದ್ದೆಯೋ ?”

“ಇದ್ದೆ; ಆದರೆ ಆ ಕೆಲಸದಲ್ಲಿ ವರಮಾನ ಕಡಿಮೆಯಾದುದರಿಂದ ಆದನ್ನು ಬಿಟ್ಟು ಇಲ್ಲಿ ಬಂದೆ. ತಾವು ಬಿಸಿಲಿನಲ್ಲಿ ಬಂದು ದಣಿದಿದ್ದೀರಿ; ಏನಾದರೂ ಸ್ವಲ್ಪ ಫಲಾಹಾರವನ್ನು ತೆಗೆದುಕೊಂಡರೆ ವಾಸಿಯಲ್ಲವೇ ?”

“ಒಳ್ಳೆಯ ಪದಾರ್ಥಗಳಿದ್ದರೆ ಆಗಲಿ” ಎಂದು ಸನ್ಯಾಸಿಯು ಹೇಳುತ್ತಲಿ,

ಕದರ್ಥಕನು ಒಳಗೆ ಹೋಗಿ ತಕ್ಕ ಏರ್ಪಾಡನ್ನು ಮಾಡಿ ಹಿಂದಿರುಗಿ ಬಂದು ಇನ್ನು ಹತ್ತು ನಿಮಿಷಗಳಲ್ಲಿ ಸಿದ್ಧವಾಗುವುವು” ಎಂದು ತಿಳಿಸಿದನು.

“ನೀನೊಬ್ಬನೇ ಇರುವೆಯೋ ?”

“ನನ್ನ ಹೆಂಡತಿ ಮತ್ತು ಒಬ್ಬ ಆಳು ವಿನಾ ಮತ್ತಾರೂ ಇಲ್ಲ. ಆಳು ಅಡಿಗೆಯ ಮನೆಯಲ್ಲಿದ್ದಾನೆ; ಹೆಂಡತಿಯು ಜ್ವರದಲ್ಲಿ ನರಳುತ್ತಿರುವುದರಿಂದ ಇದ್ದರೂ ಇಲ್ಲದಂತೆ ಎಂದು ಹೇಳಬಹುದು. ಅವಳು ಯಾವಾಗಲೂ ಮಹಡಿಯಲ್ಲಿ ಮಲಗಿರುವಳು.”

“ಓಹೋ ! ನಿನಗೆ ಹೆಂಡತಿಯೊಬ್ಬಳು ಇದ್ದಾಳೆಯೋ ?” ಎಂದು ಸನ್ಯಾಸಿಯು ಸುತ್ತಮುತ್ತಲು ನೋಡಲು, ಸಂಸಾರಿಯ ಮನೆಯಲ್ಲಿರಬೇಕಾದ ವಸ್ತುಗಳಾವುವನ್ನೂ ಕಾಣದೆ, ಸನ್ಯಾಸಿಯು ಸುತ್ತನೋಡಿದನೆಂದು ಕದರ್ಥಕನು ಊಹಿಸಿ, ಸ್ವಾಮಿ ಸರಿಯಾದ ಮಾರ್ಗದಲ್ಲಿ ನಡೆಯುವವರಿಗೆ ದೈವ ಸಹಾಯವು ಕಡಿಮೆ” ಎಂದನು. ಆಗ ನಿರ್ಮಲಾನಂದನು ಅವನ ಮುಖವನ್ನು ನೋಡುತ್ತ, “ಹಾಗೆಂದರೇನು” ಎಂದು ಕೇಳಿ, “ಸತ್ಯಮಾರ್ಗವನ್ನು ಬಿಟ್ಟು ಎಂದೂ ನಾನು ಹೋದವನಲ್ಲ; ಆದರೂ ದೈವಬಲವು ಕಮ್ಮಿಯಾಗಿ ಜೀವನವು ನಡೆಯುವುದೇ ಕಷ್ಟವಾಗಿದೆ” ಎಂದು ಸಂಕಟವಟ್ಟನು.

“ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಲಿದ್ದರೆ ಯಾವಾಗಲಾದರೂ ಒಮ್ಮೆ ದೇವರ ಕೃಪೆಯು ಅಂಧವನ ಮೇಲೆ ಬಿದ್ದೇ ಬೀಳುವುದು.”

“ತಾವು ಸನ್ಯಾಸಿಗಳಾದುದರಿಂದ ಈ ರೀತಿ ಹೇಳುವಿರಿ. ನನ್ನ ಅನುಭವದಲ್ಲಿ ಹಾಗಲ್ಲ.”

“ನೀನು ಹಾಗೆ ಹೇಳುವುದು ತಪ್ಪೆಂಬುದನ್ನು ನಾನೇ ಈಗ ನಿನಗೆ ತೋರಿಸಿ ಕೊಡುತ್ತೇನೆ ನೋಡುವೆಯಂತೆ. ಆದರೆ ನನಗೆ ನೀನೇ ಕದರ್ಥಕನೆಂಬುದನ್ನು ಮೊದಲು ಸ್ಥಿರಪಡಿಸಿಕೊಡು.”

“ನಾನೇ ಎಂದು ಮೊದಲೇ ಆರಿಕೆಮಾಡಿದ್ದೆ. ಇದರ ಮೇಲೆ ತಮಗೆ ಇನ್ನೇನಾದರೂ ತಿಳಿಯಬೇಕಾಗಿದ್ದರೆ ಪ್ರಶ್ನೆಮಾಡಿದರೆ ತಿಳಿಸುವೆನು.”

“ಧರ್ಮದೇವನೆಂಬ ನಾವಿಕನನ್ನು ನೀನು ಬಲ್ಲೆಯೋ ?”

“ಅಯ್ಯೋ ! ನಾನು ಬಲ್ಲೆನೇ ! ಅವನು ಜೀವದೊಂದಿಗಿದಾನೆಯೇ ? ಅವನಿಗೆ ಬಿಡುಗಡೆಯಾಯಿತೇ ? ಸುಖವಾಗಿದ್ದಾನೆಯೇ ? ತಮಗೇನಾದರೂ

ಅವನ ಸಮಾಚಾರ ತಿಳಿದಿದ್ದರೆ ದಯಮಾಡಿ ತಿಳಿಸಬೇಕು. ಅವನನ್ನು ಸರ್ಕಾರದವರು ಹಿಡಿದುಕೊಂಡು ಹೋದ ಮೇಲೆ ಅವನ ಸುದ್ದಿಯೇ ತಿಳಿಯದು.”

“ಅವನು ಕಾರಾಗೃಹದಲ್ಲಿ ಸತ್ತನು.”

“ಮಹಾ ಸ್ವಾಮಿ ! ಒಳ್ಳೆಯವರಿಗೆ ಕಾಲವಲ್ಲವೆಂಬುದಕ್ಕೆ ಇದೊಂದು ದೃಷ್ಟಾಂತ. ಅವನಿಗೇನಾಗಿದ್ದಿತು ?”

“ಯೌವನವೂ ದಾರ್ಡ್ಯವೂ ಇರುವವರು ಕಾರಾಗೃಹದಲ್ಲಿ ಹೇಗೆ ಸಾಯುವರು ? ಅಲ್ಲಿಯ ಕಷ್ಟವನ್ನನುಭವಿಸಲಾರದೆ ಸತ್ತನು.”

“ಅಯ್ಯೋ,” ಎಂದು ಕದರ್ಘಕನು ಕಂಬನಿಗಳನ್ನು ಸುರಿಸಿದನು.

“ನೀನು ಆಳುವುದನ್ನು ನೋಡಿದರೆ ನಿನಗೆ ಅವನಲ್ಲಿ ಪ್ರೇಮವಿದ್ದಿತೆಂದು ತೋರುತ್ತದೆ.”

“ಅವನನ್ನು ನಾನು ಯಾವಾಗಲೂ ಪ್ರೀತಿಸುತ್ತಲಿದ್ದೆ. ಒಂದು ವೇಳೆ ಮಾತ್ರ, ಎಂದರೆ ಅವನು ಜಯಲಕ್ಷ್ಮಿ ಎಂಬ ಹಡಗಿನ ಅಧಿಪತಿಯಾಗುತ್ತಲಿದ್ದಾಗ, ಅವನನ್ನು ನೋಡಿ ನನಗೆ ಹೊಟ್ಟೆಯಕಿಚ್ಚಾಯಿತು. ಅದು ಆ ಕ್ಷಣವೇ ಹೋಯಿತು” ಎಂದು ಕದರ್ಘಕನು ಕಣ್ಣನ್ನೊರೆಸಿಕೊಂಡನು.

“ಧರ್ಮದೇವನು ತಾನು ಸಾಯುವಾಗ ಕೂಡ ತನ್ನನ್ನು ಯಾವ ತಪ್ಪಿಗೋಸುಗ ಹಿಡಿದು ಸೆರೆಯಲ್ಲಿಟ್ಟರೋ ಗೊತ್ತಿಲ್ಲವೆಂದು ಗೋಳಿಡುತ್ತ ಸತ್ತನು.”

“ಅದು ನಿಜ, ಅಯ್ಯೋ ವಾವ, ಅವನಿಗೆ ಅದು ತಿಳಿಯದು.”

“ಬಂದಿಮನೆಯಲ್ಲಿ ಅವನ ಜತೆಯಲ್ಲಿ ಅನ್ಯದೇಶದ ಒಬ್ಬ ಹಣಗಾರನಿದ್ದನು. ಅವನು ಅಧಿಕಾರಿಗಳಿಗೆ ವಿಲೇವವಾಗಿ ಲಂಚವನ್ನು ಕೊಟ್ಟು ಕಾರಾಗೃಹದಿಂದ ಬಿಡುಗಡೆ ಮಾಡಿಕೊಂಡು ಹೋದನು. ಕಾರಾಗೃಹದಲ್ಲಿರುವಾಗ ಧರ್ಮದೇವನು ತನಗೆ ಸ್ವಲ್ಪ ಸಹಾಯಮಾಡಿದ್ದರಿಂದ ತಾನು ಹೋಗುವಾಗ ಕೈಯಲ್ಲಿ ಹಾಕಿದ್ದ ಒಂದು ಒಳ್ಳೆಯ ವಜ್ರದ ಉಂಗುರವನ್ನು ತನ್ನ ಗುರುತಿಗಾಗಿ ಅವನಿಗೆ ಕೊಟ್ಟನು. ಲಂಚಕೊಟ್ಟು ಬಿಡುಗಡೆಯಾದ ಕೊಳ್ಳುವುದಕ್ಕೆ ಬದಲಾಗಿ ಧರ್ಮದೇವನು ತನಗೆ ಬಿಡುಗಡೆಯಾದ ಮೇಲೆ ಜೀವನೋಪಾಯಕ್ಕಿರಲೆಂದು ಆ ಉಂಗುರವನ್ನು ಇಟ್ಟುಕೊಂಡಿದ್ದನು.”

“ಆ ಉಂಗುರವು ಬೆಲೆಯುಳ್ಳದೋ ?”

“ಆದರ ಬೆಲೆ ಸುಮಾರು ಐವತ್ತು ಸಾವಿರ ವರಹಗಳು. ಧರ್ಮದೇವ ನಂಧನರಿಗೆ ಅದು ದೊಡ್ಡ ಆಸ್ತಿಯಲ್ಲವೇ?”

“ಆ ಉಂಗುರವನ್ನು ಧರ್ಮದೇವನು ತನ್ನ ಜೀವನೋಪಾಯಕ್ಕೆ ಇಟ್ಟು ಕೊಂಡಿದ್ದನೆಂದು ತಾವು ಹೇಳುತ್ತಲಿದ್ದೀರಿ.”

“ಅಹುದು. ಅವನು ಸಾಯುವಾಗ ‘ನನಗೆ ಐದು ಜನ ಆಪ್ತರಿರುವರು; ನನ್ನ ಕಷ್ಟಕ್ಕಾಗಿಯೂ, ನಾನು ಸತ್ತದ್ದಕ್ಕಾಗಿಯೂ, ಅವರು ವ್ಯಸನಪಡುತ್ತ ಲಿರುವರು ಅವರನ್ನು ವಿಚಾರಿಸಿ, ನನ್ನ ವಿಷಯದಲ್ಲಿ ಆವರೆಲ್ಲರೂ ನಿರ್ವಂಚಕ ರಾಗಿದ್ದರೆಂದು ತಮಗೆ ತಿಳಿದರೆ, ಆ ಉಂಗುರದ ಬೆಲೆಯನ್ನು ಅವರಿಗೆ ಹಂಚಿ ಕೊಡಿರಿ’ ಎಂದು ಹೇಳಿ ನನ್ನಲ್ಲಿ ಕೊಟ್ಟನು.”

“ಆ ಐದು ಜನಗಳಾರೆಂದು ಅವನು ಹೇಳಿದನೋ?”

“ಹೂಂ, ಹೇಳಿದ. ‘ಮೊದಲನೆಯವನು ಕರ್ಮಕನು, ಎರಡನೆಯವನು ನನ್ನ ಸಂಗಡ ಜಯಲಕ್ಷ್ಮಿಯಲ್ಲಿದ್ದ ದುರ್ಮತಿಯು, ಇವನು ಸ್ವಲ್ಪ ಅಸೂಯಾ ಪರನಾದರೂ ಒಳ್ಳೆಯವನು. ಮೂರನೆಯವನು ನಾನು ಮದುವೆಯಾಗ ಬೇಕೆಂದಿದ್ದ ಯುವತಿಯ ಬಂಧು ವಿಷಯಲಂವಟನೆಂಬುವನು, ಇವನು ಆ ಯುವತಿಯನ್ನು ಮೋಹಿಸುತ್ತಲಿದ್ದರೂ, ನನ್ನನ್ನು ಅತಿಪ್ರೀತಿಯಿಂದ ಕಾಣುತ್ತ ಲಿದ್ದನು, ನಾಲ್ಕನೆಯವಳು ನಾನು ಮದುವೆಯಾಗಬೇಕೆಂದಿದ್ದ’ ತಾಳು, ತಾಳು, ಅವಳ ಹೆಸರು ಮರೆತುಹೋಯಿತು.”

“ಲಲಿತಾಂಗಿಯಲ್ಲವೇ” ಎಂದು ಕರ್ಮಕನು ಕೇಳುತ್ತಲೇ, “ಹಾ ! ಅಹುದು” ಎಂದು ಸನ್ಯಾಸಿಯು ಸಂಕಟಪಟ್ಟು, ಕೂಡಲೇ ಸಮಾಧಾನವನ್ನು ತಾಳಿ, “ನಾನು ಈಗ ಏನು ಹೇಳುತ್ತಲಿದ್ದೆ?”

“ನಾಲ್ಕನೆಯವಳು ಲಲಿತಾಂಗಿ.”

“ಸರಿಸರಿ. ಐದನೆಯವನು ಧರ್ಮದೇವನ ತಂದೆ ಭುಜಂಗಭೂಷಣ ನೆಂಬುವನು. ನಾನು ವಿಚಾರಿಸಿದುದರಲ್ಲಿ ಇವನು ಬಹಳ ದಿನಗಳ ಹಿಂದೆ ಸತ್ತುಹೋದನೆಂದು ತಿಳಿಯಿತು. ಅವನು ಹೇಗೆ ಸತ್ತನೆಂಬುದು ಗೊತ್ತಾಗಿ ಲಿಲ್ಲ.”

“ಹೇಗೆ? ಹೊಟ್ಟೆಗಿಲ್ಲದೆ ಪ್ರಾಣವನ್ನು ಬಿಟ್ಟನು. ಇದನ್ನು ನಾನು ಚೆನ್ನಾಗಿ ಬಲ್ಲೆ.”

“ಮುದುಕನಿಗಾರೂ ಸಹಾಯಕರಿರಲಿಲ್ಲವೇ ? ಮೇಲೆ ಹೇಳಿದ ಧರ್ಮದೇವನ ನಾಲ್ಕುಜನ ಆಪ್ತಸ್ವೇಹಿತರು ಸುಮ್ಮನಿದ್ದರೆ ?”

“ಅವನು ಸಾಯುವವರೆಗೆ ಲಲಿತಾಂಗಿಯೂ ಸಂಗಡಲೇ ಇದ್ದಳು. ಅವನ ಸಹಾಯಾರ್ಥವಾಗಿ ಧನಕೋಟಿಯು.....”

“ಅವನಾರು ?”

“ಜಯಲಕ್ಷ್ಮಿಯ ಯಜಮಾನ.”

“ಧನಕೋಟಿಯು ಏನು ಮಾಡಿದ ?”

“ಒಂದು ಚೀಲದ ತುಂಬ ವರಹಗಳನ್ನು ತಂದಿಟ್ಟನು. ಮುದುಕನನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅಲ್ಲಿ ಉಪಚಾರಮಾಡಬೇಕೆಂದು ಲಲಿತಾಂಗಿಯು ಎಷ್ಟೋ ಪ್ರಯತ್ನವಟ್ಟರೂ, ಅವನು ಅದಕ್ಕೊಪ್ಪದೆ ‘ನಾನಿದ್ದ ಕಡೆಯಲ್ಲೇ ಇರುವೆನು; ಒಂದು ವೇಳೆ ನನ್ನ ಮಗನು ಬಿಡುಗಡೆಯಾಗಿ ಬಂದರೆ ನೊದಲು ನನ್ನನ್ನು ನೋಡಲು ಇಲ್ಲಿಗೆ ಬರುವನು; ಅದುದರಿಂದ ನಾನು ಇಲ್ಲಿ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ’ ಎಂದು ಹಟಹಿಡಿದು, ಕೆಲವು ಕಾಲ ಆಹಾರವನ್ನು ತೆಗೆದುಕೊಳ್ಳದೇ ಇದ್ದನು. ಆಗ ಲಲಿತಾಂಗಿಯು ನಿಮ್ಮ ಕುಮಾರರು ಬಂಧನಾಲಯದಿಂದ ಬರುವವರೆಗಾದರೂ ನೀವು ಜೀವಿಸಿರಬೇಕು; ಇಲ್ಲವಾದರೆ ಅವರು ಪ್ರಾಣವನ್ನಿಡರು ಎಂದು ಈ ಉಪಾಯಗಳಿಂದ ಅವನಿಗೆ ಸ್ವಲ್ಪ ಸ್ವಲ್ಪ ಆಹಾರವನ್ನು ಕೊಡುತ್ತಿದ್ದಳು. ಹೀಗೆ ಸುಮಾರು ಒಂದು ವರ್ಷವಿದ್ದು, ಮಗನು ಜೀವದೊಡನಿದ್ದಿದ್ದರೆ ಇಷ್ಟು ದಿವಸಗಳಲ್ಲಿ ಬರುತ್ತಿದ್ದನು, ಅವನು ಸತ್ತಿರಬೇಕು ಎಂದು ಕೊರಗುತ್ತ, ಲಲಿತಾಂಗಿಯ ತೊಡೆಯ ಮೇಲೆ ತಲೆಯನ್ನಿಟ್ಟುಕೊಂಡು ಪ್ರಾಣಬಿಟ್ಟನು. ಅವಳನ್ನು ನೋಡಿಕೊಂಡು ಹೋಗಲು ಆಗಾಗ ವಿಷಯಲಂಪಟನು ಭುಜಂಗಭೂಷಣನ ಮನೆಗೆ ಬರುತ್ತಿದ್ದನು. ಭುಜಂಗಭೂಷಣನಿಗೆ ಅವನನ್ನು ಕಂಡರೆ ಆಗುತ್ತಿರಲಿಲ್ಲ.”

“ಆದು ಏಕೆ ?”

“ಧರ್ಮದೇವನನ್ನು ಕೊಂದಾದರೂ ಅವನು ವರಿಸಿದ್ದ ಲಲಿತಾಂಗಿಯನ್ನು ತಾನು ಮದುವೆಯಾಗಬೇಕೆಂದು ವಿಷಯಲಂಪಟನಿಗೆ ಮನಸ್ಸಿದ್ದಿತು. ಇದು ಭುಜಂಗಭೂಷಣನಿಗೆ ಹೇಗೆಯೋ ತಿಳಿಯಿತು.”

“ಹಾಗಾದರೆ ಧರ್ಮದೇವನು ವಿಷಯಲಂಪಟನ ವಿಷಯದಲ್ಲಿ ಮೋಸ ಹೋಗಿದ್ದಂತೆ ತೋರುತ್ತದೆ.”

“ಅದಕ್ಕೆ ಸಂದೇಹವೇ ಇಲ್ಲ” ಎಂದು ಕರ್ಮಕನು ಹೇಳುತ್ತಲೆ, ತನ್ನ ಗಂಡನ ಸಂಗಡ ಯಾರೋ ಬಂದು ಮಾತನಾಡುತ್ತಲಿರುವರೆಂದು ತಿಳಿದು, ಮೇಲಿನಿಂದ ಅರ್ಧ ದೂರ ಇಳಿದು ಬಂದು ಮೆಟ್ಟಿಲಿನಮೇಲೆ ಕುಳಿತಿದ್ದ ಕಳಾ ಕಾಂತೆಯು “ದೊಡ್ಡವರ ಮಾತು ನನುಗೇಕೆ” ಎಂದು ಗಂಡನಿಗೆ ಹೇಳಲು, ಅವನು ‘ಅದು ಸರಿ’ ಎಂದು ಮುಖವೇ ಯಾವುವನ್ನೂ ಹೇಳದೆ ಸುಮ್ಮನಾದನು,

ಆಗ ನಿರ್ಮಲಾನಂದನು ಉಂಗುರವನ್ನು ಹೊರಗೆ ತೆಗೆದು ತಳತಳನೆ ಮಿನುಗುತ್ತಲಿರುವ ವಜ್ರವನ್ನು ಕರ್ಮಕನಿಗೆ ಕಾಣುವಂತೆ ನೋಡುತ್ತ, “ಧರ್ಮದೇವನು ‘ತನಗೆ ಆಪ್ತರಾಗಿಯೂ ಸ್ನೇಹಿತರಾಗಿಯೂ ಇರುವವರಿಗೆ ಇದರ ಬೆಲೆಯನ್ನು ಹಂಚಿಕೊಡುವಂತೆ ಕೊಟ್ಟನು. ಸಮಾಚಾರವು ಸರಿಯಾಗಿ ತಿಳಿದರೆ ಕ್ರಮವಾಗಿ ವಿನಿಯೋಗಿಸಬಹುದು; ಇಲ್ಲವಾದರೆ ಇದರ ದುಡ್ಡನ್ನು ಯತ್ನವಿಲ್ಲದೆ ಯಾವುದಾದರೂ ಒಂದು ಧರ್ಮಕೆಲಸಕ್ಕೆ ಕೊಡಬೇಕಾಗುವುದು” ಎಂದು ಹೇಳಿ ಅಲ್ಲಿಂದ ಹೊರಡುವ ಪ್ರಯತ್ನ ಮಾಡಿದರು.

ಸನ್ಯಾಸಿಯು ಹೊರಟುಹೋದರೆ ಅವನಿಗಾಗಿ ಮಾಡಿದ ಫಲಾಹಾರವು ವ್ಯರ್ಥವಾಗುವುದಲ್ಲದೆ, ಉಂಗುರವನ್ನು ಮಾರಿ ತನ್ನ ಪಾಲಿಗೆ ಬರುವ ದುಡ್ಡು ಹೋಗುವುದೆಂದು ಯೋಚಿಸಿ, ಕರ್ಮಕನು ಹೆಂಡತಿಯನ್ನು ನೋಡಿ, ಇದೇ ಉಂಗುರ ನೋಡು, ಬಾ. ಇದು ಅಮೌಲ್ಯವಾದ ವಜ್ರ ಎಂದನು. ಆಗ ಅವಳು ಇಳಿದು ಬಂದು “ಯಾವ ವಜ್ರ” ಎಂದು ಕೇಳಿದುದಕ್ಕೆ ಕರ್ಮಕನು, “ನಾವು ಮಾತನಾಡುತ್ತಲಿದ್ದುದನ್ನು ನೀನು ಪೂರ್ತಿಯಾಗಿ ಕೇಳಿಲ್ಲವೆಂದು ತೋರುತ್ತಲಿದೆ. ನನ್ನ ಸ್ನೇಹಿತ ಧರ್ಮದೇವನೆಂಬುವನು ತಾನು ಸಾಯುವಾಗ ತನ್ನ ಸ್ನೇಹಿತರಿಗೆ ಇದರ ಬೆಲೆಯನ್ನು ಭಾಗ ಮಾಡಿಕೊಡುವಂತೆ ಈ ಸನ್ಯಾಸಿಯಲ್ಲಿ ಕೊಟ್ಟ ವಜ್ರದುಂಗುರ. ಇದರಲ್ಲಿ ಐದರಲ್ಲಿ ಒಂದುಭಾಗ ನನುಗೆ ಬರುತ್ತದೆ” ಎಂದನು.

“ಇದರ ಬೆಲೆಯೆಷ್ಟು?” ಎಂದು ಕಳಾಕಾಂತೆಯು ಕೇಳಿದುದಕ್ಕೆ ಆನಂದನು “ಐವತ್ತು ಸಾವಿರ ವರಹಗಳು; ಇದರಲ್ಲಿ ಐದರಲ್ಲಿ ಒಂದು ಭಾಗವಲ್ಲದೆ ಸತ್ತ ಭುಜಂಗ ಭೂಷಣನ ಆಸ್ತಿಯಲ್ಲಿಯೂ ನಾಲ್ಕರಲ್ಲಿ ಒಂದು ಭಾಗವು ನಿಮಗೆ

ಸಿಕ್ಕುವುದು” ಎಂದನು.

“ದೇಗೆ ನಾಲ್ಕುಭಾಗ?”

“ಧರ್ಮದೇವನಿಗೆ ಆಪ್ತರಾಗಿದ್ದ ಐವರಲ್ಲಿ ಒಬ್ಬನು ಸತ್ತುಹೋದುದರಿಂದ, ಉಳಿದವರು ನಾಲ್ಕುರೇ”

“ಧರ್ಮದೇವನು ನಾಶವನ್ನು ಆಶಿಸಿ ಅದಕ್ಕನುಕೂಲವಾದ ಕೆಲಸಗಳನ್ನು ಮಾಡಿದ ದುರ್ಮತಿ ವಿಷಯಲಂಪಟರು ಆಪ್ತರೋ? ಹಗೆಗಳೋ?”

“ಅನ್ಯಾ, ಹಗೆಗಳಿಗೆ ನಾನು ಯಾವಭಾಗವನ್ನೂ ಕೊಡಲಾರೆ” ಎಂದು ಆನಂದನು ಹೇಳುತ್ತಲೆ, ಕದರ್ಭಕನೂ ಕಳುಕಾಂತೆಯೂ ಏಕಾಂತದಲ್ಲಿ ಕೆಲವು ವಾತುಗಳನ್ನಾಡಿಕೊಂಡು ಆನಂದನಿಗೆ ನಾವು ನಿಜವನ್ನು ಹೇಳಿದರೆ ಲಲಿತಾಂಗಿಗೆ ಕೂಡ ಇದರಲ್ಲಿ ಭಾಗವು ದೊರೆಯಲಾರದು ; ಉಂಗುರವು ನಮ್ಮದೇ ಆಗುವುದು ಎಂದು ಯೋಚಿಸಿದರು. ಆದರೆ, ಕಳುಕಾಂತೆಯು “ದುರ್ಮತಿ ವಿಷಯಲಂಪಟರು ಈಗ ಹಣಗಾರರಾಗಿ ದೊಡ್ಡ ಮನುಷ್ಯರೆಂದೆಣಿಸಿಕೊಂಡಿರುವರು ; ಅವರ ಸಮಾಚಾರವನ್ನು ನಮಗೆ ಗುರುತು ವಂಚಯವಾವುದು ಇಲ್ಲದ ಈ ಸನ್ಯಾಸಿಗೆ ತಿಳಿಸುವುದು ಅಪಾಯ ; ಇವರ ಮೇಲೆ ನಿನ್ನ ಇಷ್ಟ” ಎಂದು ಹೇಳಿ ಮಹಡಿಯನ್ನು ಸೇರಿದಳು.

ಸನ್ಯಾಸಿಯು ಕದರ್ಭಕನನ್ನು ನೋಡಿ “ನಿನಗಾಗಿ ಫಲಹಾರವನ್ನು ಮಾಡಿಸಿದೆಯಲ್ಲ, ಅದನ್ನು ಕೊಟ್ಟರೆ ಬಾಯಲ್ಲಿ ಹಾಕಿಕೊಂಡು ಮುಂದಕ್ಕೆ ಹೊರಡುವೆನು” ಎಂದನು.

“ಸ್ವಾಮೀ! ತಾವು ಇರಿ, ತಾವು ಫಲಹಾರ ಮಾಡುವಾಗ ಇರತಕ್ಕ ಸಂಗತಿಯನ್ನು ನಿಜವಾಗಿ ತಮಗೆ ತಿಳಿಸುತ್ತೇನೆ” ಎಂದು ಫಲಹಾರದ ಸಾಮಾನ್ಯಗಳನ್ನು ತಂದಿಟ್ಟು, “ಸ್ವಾಮೀ! ತಮ್ಮವ್ವಣೆಯಾದರೆ ನಾವು ಮಾತನಾಡುತ್ತಲಿರುವಾಗ ಯಾರೂ ಬಂದು ನಮ್ಮನ್ನು ತೊಂದರೆ ಮಾಡದಂತೆಯೂ, ನಾವು ಆಡುವ ಮಾತನ್ನು ಯಾರೂ ಕೇಳದಂತೆಯೂ ಬಾಗಿಲನ್ನು ಕಿಟಕಿಗಳನ್ನೂ ಮುಚ್ಚುವೆನು” ಎಂದನು. ನಿರ್ಮಲಾನಂದನು ಅದಕ್ಕೆ ಒಪ್ಪಿ ಕುರ್ಚಿಯನ್ನೂ ಫಲಹಾರದ ತಟ್ಟೆಯನ್ನೂ ಸುಮಾರು ಕತ್ತಲಾಗಿದ್ದ ಒಂದು ಮೂಲೆಗೆ ತೆಗೆದುಕೊಂಡು ಹೋಗಿ ಅಲ್ಲಿ ಕುಳಿತನು. ಕದರ್ಭಕನು ಸ್ವಲ್ಪದೂರದಲ್ಲಿ ಕುಳಿತು “ಸ್ವಾಮೀ! ಪ್ರಾರಂಭಿಸಬೇಡಿ,” ಎಂದನು.

“ಅವ್ವಾ ನಿನಗಿಷ್ಟವಾದರೆ ಹೇಳು, ಇಲ್ಲವಾದರೆ ಬೇಡ.”

“ನಾನೇನೋ ಇದ್ದ ಸಂಗತಿಯನ್ನು ತಮಗೆ ಹೇಳಬೇಕೆಂದು ನಿಶ್ಚಯಿಸಿದ್ದೇನೆ. ಆದರೆ, ತಾವು ನನಗೆ ಒಂದು ಮಾತನ್ನು ಕೊಡಬೇಕು.”

“ಅದೇನು ?

“ನಾನು ಈಗ ತಮಗೆ ತಿಳಿಸುವ ಸಮಾಚಾರಗಳನ್ನು ನನ್ನಿಂದ ತಾವು ತಿಳಿದುದಾಗಿ ಯಾರಿಗೂ ಹೇಳಕೂಡದು.

“ಅಪ್ಪಾ ! ನಾನು ಈ ದೇಶದವನಲ್ಲ, ಮೇಲೂ ಸನ್ಯಾಸಿ. ಇವತ್ತು ಇಲ್ಲಿ ದ್ದರೆ ನಾಳೆ ಮತ್ತೊಂದು ಕಡೆ ಇರುವೆನು. ಈ ವಿಷಯಗಳನ್ನು ನಾನು ಯಾರಿಗೆ ಹೇಳಬೇಕಾಗಿದೆ ? ಧರ್ಮದೇವನು ಸಾಯುವಾಗ ಶರಣಾಗತನಾಗಿ ಈ ಉಗುರವನ್ನು ನನ್ನಲ್ಲಿ ಕೊಟ್ಟು ಅದರ ವಿನಿಯೋಗವನ್ನು ಹೇಳಿದನಾದುದರಿಂದ ನಾನಿಲ್ಲಿಗೆ ಬಂದೆನು. ಇಲ್ಲದಿದ್ದರೆ ನನ್ನ ತಪಸ್ಸಿನಲ್ಲಿಯೂ ಯಾತ್ರೆಯಲ್ಲಿಯೂ ಕಾಲವನ್ನು ಕಳೆಯುತ್ತಲಿರುತ್ತಿದ್ದೆನು.”

ಬಳಿಕ ಕವರ್ಧಕನಿಗೆ ಧೈರ್ಯವುಂಟಾಗಿ, ನಮ್ಮವಾರಕರಿಗೆ, ನಾವು ಮೊದಲೇ ತಿಳಿಸಿದ್ದಂತೆ ಸಂಗತಿಯನ್ನೆಲ್ಲಾ ಮೊದಲಿನಿಂದ ಕೊನೆಯವರೆಗೂ ಸ್ವಲ್ಪವೂ ತಪ್ಪದೆ ಹೇಳಿಬಿಟ್ಟನು. ಇದನ್ನೆಲ್ಲಾ ಕೇಳಿದ ಬಳಿಕ “ದುರ್ಮತಿಯೂ ವಿಷಯಲಂವಟನೂ ಸರ್ಕಾರಕ್ಕೆ ಹೆಸರಿಲ್ಲದ ಆರ್ಜಿಯನ್ನು ಬರೆದಾಗ ನೀನು ಏತಕ್ಕೆ ಅವರಿಗೆ ಬೇಡವೆಂದು ಹೇಳಲಿಲ್ಲ ?” ಎಂದು ಸನ್ಯಾಸಿಯು ಕೇಳಿದನು.

“ಸ್ವಾಮಿ ! ಅವರು ನನಗೆ ಮದ್ಯವನ್ನು ಕುಡಿಸಿದುದರಿಂದ ನಾನು ವತ್ತನಾಗಿ ಬಿದ್ದಿದ್ದೆನು. ಆದರೂ ಆ ಸ್ಥಿತಿಯಲ್ಲಿ ನಾನೆಷ್ಟು ಹೇಳಬಹುದಾಗಿ ದ್ದಿತೋ ಅಷ್ಟನ್ನು ಹೇಳಿದೆ. ವಿನೋದಕ್ಕಾಗಿ ಮಾಡಿದುದೇ ಹೊರತು ಮತ್ತೆ ಬೇರೆ ಅಲ್ಲವೆಂದು ಅವರು ನನ್ನನ್ನು ಸಮಾಧಾನ ಪಡಿಸಿದರು.”

“ಮಾರನೇ ದಿನ ಧರ್ಮದೇವನನ್ನು ಹಿಡಿಯುವಾಗ ನಿನಗೆ ಜ್ಞಾನ ಸರಿಯಾಗಿದ್ದಿರಬೇಕಲ್ಲವೇ ? ಆಗ ಏತಕ್ಕೆ ಅವನಿಗೆ ಈ ವರ್ತಮಾನವನ್ನು ನೀನು ಹೇಳಲಿಲ್ಲ ?”

“ನಾನು ಹೇಳಬೇಕೆಂದು ಸಮಾಪಕ್ಕೆ ಹೊರಟೆನು ; ಆಗ ದುರ್ಮತಿಯು ಬಂದು ಒಂದು ವೇಳೆ ಅವನು ಏಲಾದ್ವೀಪಕ್ಕೆ ಹೋಗಿದ್ದುದು ನಿಜವಾ

ಗದ್ದರೆ, ನೀನು ಅವನಿಗೆ ಯಾವ ಸಹಾಯಮಾಡಿದರೂ ನಿನಗೆ ತೊಂದರೆ ಬರುವುದು ಎಂದು ವೇಳೆ ನನ್ನನ್ನು ಹೆದರಿಸಿಬಿಟ್ಟನು. ನನಗೆ ಗಾಬರಿಯಾಗಿ ಸುಮ್ಮನಿದ್ದು ಬಿಟ್ಟೆನು.”

“ ಧನಕೋಟಿಯು ಮುದುಕನ ಜೀವನಾರ್ಥವಾಗಿ ಹಣ ಕೊಟ್ಟುದು ನಿಜವೋ ?”

“ ನಿಜ. ಭುಜಂಗಭೂಷಣನು ಸತ್ತಾಗ ಲಲಿತಾಂಗಿಯು ಅವನ ಸಾಲವನ್ನೆಲ್ಲಾ ತೀರಿಸಿ ಮಿಕ್ಕಿದ್ದುದನ್ನು ಅವನ ಅಪರಕಾರ್ಯಕ್ಕೆ ಉಪಯೋಗಿಸಿ ಹಣದ ಚೀಲವನ್ನು ಬಿಸುಟಿದ್ದಳು, ನಾನು ಅದನ್ನು ತೆಗೆದು ಇಟ್ಟಿದ್ದೇನೆ. ಅದೇ ಇದು ” ಎಂದು ತನ್ನ ಪೆಟ್ಟಿಗೆಯಲ್ಲಿದ್ದ ಒಂದು ಹಳೆಯ ಪಟ್ಟಿ ಚೀಲವನ್ನು ತಂದು ಸನ್ಯಾಸಿಯ ಮುಂದೆ ಇಟ್ಟನು.

“ ಈ ಚೀಲದ ತುಂಬ ವರಹಗಳನ್ನು ಕೊಡಬೇಕಾಗಿದ್ದರೆ ಧನಕೋಟಿಯು ತುಂಬ ಹಣಗಾರನಾಗಿಯೂ ಬಹು ಧರ್ಮಿಷ್ಠನಾಗಿಯೂ ಇರಬೇಕು.”

“ ಅಹುದು, ಅವನು ಧನವಂತನಾಗಿಯೇ ಇದ್ದನು ; ಈಚೆಗೆ ನನ್ನಂತೆ ಅವನೂ ನಷ್ಟಪಟ್ಟು ದಿವಾಳಿಯಾಗುವುದರಲ್ಲಿದ್ದಾನೆ.”

“ಅದು ಹೇಗೆ ?”

“ಅವನ ಹಡಗುಗಳಲ್ಲಿ ಕೆಲವು ಮುಳುಗಿ ಹೋದುವು ; ಅವನು ಹಣ ವಿಟ್ಟಿದ್ದ ಧನಾಗಾರಗಳು ಬರಿದಾಗಿ ಹೋದುವು. ಧರ್ಮದೇವನು ನಡಿಸುತ್ತಿದ್ದ ಜಯಲಕ್ಷ್ಮಿಯೊಂದೇ ಈಗ ಅವನಿಗೆ ನಿಂತಿರುವುದು. ಆದರಲ್ಲಿ ಬರುವ ಸರಕಿನ ಆಧಾರದ ಮೇಲೆ ಧನಕೋಟಿಯು ಕೆಲವು ಸಾಲಗಳನ್ನು ಮಾಡಿದ್ದಾನೆ. ಅದು ಇಷ್ಟು ದಿವಸಗಳಿಗೆ ಹಿಂತಿರುಗಿ ಬರಬೇಕಾಗಿದ್ದಿತು ; ಯಾವ ಕಾರಣ ದಿಂದಲೋ ಇನ್ನೂ ಬರಲಿಲ್ಲ. ಒಂದು ವೇಳೆ ಅದು ಮುಳುಗಿಹೋಗಿದ್ದರೆ ಅವನು ಖಂಡಿತವಾಗಿಯೂ ದಿವಾಳಿಯಾಗುವನು.”

“ಅವನಿಗೆ ಹೆಂಡಿರು ಮಕ್ಕಳುಂಟೋ ?”

“ಅವನಿಗೆ ಒಬ್ಬ ಮಗನೂ .ಒಬ್ಬ ಮಗಳೂ ಇರುವರು ; ಆವರಿಬ್ಬರೂ ದೊಡ್ಡವರಾಗಿದ್ದಾರೆ. ಮಗಳಿಗೆ ಮದುವೆ ಮಾಡಬೇಕೆಂದಿದ್ದನು ; ಅನೇಕ

ನಷ್ಟಗಳು ಸಂಭವಿಸಿದ್ದುದರಿಂದ ಸದ್ಯಕ್ಕೆ ಮದುವೆಯು ನಿಂತುಹೋಯಿತು. ಮಗನು ಜೀವನಾರ್ಥವಾಗಿ ಸೈನ್ಯದಲ್ಲಿ ಸೇರಿಕೊಂಡನು. ಅವನ ಹೆಂಡತಿಯು ಚೆನ್ನಾಗಿ ಬದುಕಿ ಬಾಳಿದವರಿಗೆ ಈ ಗತಿ ಬಂದಿತಲ್ಲಾ ಎಂದು ಸರ್ವದಾ ಅಳುತ್ತಲಿರುವಳು. ಈ ಹೆಂಡಿರು ಮಕ್ಕಳಿಗಾಗಿ ಧನಕೋಟಿಯು ಜೀವ ದೊಡ್ಡದಿದ್ದಾನೆ, ಇಲ್ಲದಿದ್ದರೆ ಅವನು ಆಗಲೇ ಅತ್ಮಹತ್ಯವನ್ನು ಮಾಡಿಕೊಳ್ಳುತ್ತಲಿದ್ದನು.”

“ಪಾವ, ಬಹಳ ಕಷ್ಟ.”

“ದೇವರು ಒಳ್ಳೆಯವರಿಗೆ ಅನುಕೂಲವಡಿಸುವುದಿಲ್ಲವೆಂಬುದಕ್ಕೆ ಇದೊಂದು ದೃಷ್ಟಾಂತ. ದುರ್ಮಾರ್ಗದಲ್ಲಿ ಪ್ರವೃತ್ತಿಸಿದ ದುರ್ಮತಿ ವಿಷಯ ಲಂಪಟರು ಧನವಂತರಾಗಿ ದೊಡ್ಡ ಮನುಷ್ಯರಂತೆ ಇರುವರು. ಯಾವ ಕೆಟ್ಟಕೆಲಸಕ್ಕೂ ಹೋಗದ ಧನಕೋಟಿಯು, ಇದ್ದ ಬದ್ದದನ್ನೆಲ್ಲಾ ಕಳೆದು ಕೊಂಡು ನನ್ನಂತೆ ದಿವಾಳಿಯಾಗುವುದರಲ್ಲಿದ್ದಾನೆ.”

“ಹಾಗಾದರೆ ದುರ್ಮತಿ ವಿಷಯಲಂಪಟರಿಬ್ಬರೂ ಒಳ್ಳೇ ಸ್ಥಿತಿಯಲ್ಲಿರುವರೋ?”

“ಆಹುದು”.

“ದುರ್ಮತಿ ಈಗೇನಾಗಿರುವನು?”

“ಅವನ ಕೆಟ್ಟ ಚಾಳಿಯನ್ನು ತಿಳಿಯದೆ ಧನಕೋಟಿಯು ಅವನ ವಿಷಯವಾಗಿ ಅನ್ಯದೇಶದ ಒಬ್ಬ ದೊಡ್ಡ ಧನಾಗಾರಪತಿಗೆ ಒಂದು ಸಿವಾರಸ್ಸು ಕಾಗದವನ್ನು ಕೊಟ್ಟನು. ದುರ್ಮತಿಯು ಅಲ್ಲಿಗೆ ಹೋಗಿ ಹೇಗೋ ಅಷ್ಟು ಹಣವನ್ನು ಕೂಡಿಸಿಕೊಂಡು ಅವನ ಒಬ್ಬಳೇ ಮಗಳನ್ನು ಮದುವೆಯಾಗಿ ಅವನ ಆಸ್ತಿಯನ್ನೆಲ್ಲಾ ವಶಮಾಡಿಕೊಂಡು ಈಗ ಅಮರಪುರದಲ್ಲಿ ದೊಡ್ಡ ಧನಾಗಾರಪತಿಯಾಗಿ ಕುದುರೆ, ಬಂಡಿ, ಆಳು ಕಾಳುಗಳನ್ನೆಟ್ಟುಕೊಂಡು ನೆಮ್ಮದಿಯಾಗಿರುತ್ತಲಿದ್ದಾನೆ.”

“ನೆಮ್ಮದಿಯಾಗಿದಾನೆಂದು ನೀನು ಹೇಗೆ ಬಲ್ಲೆ?”

“ನೆಮ್ಮದಿಯೋ ಇಲ್ಲವೋ ದೇವರೇ ಬಲ್ಲ. ಅನ್ಯಾಯಮಾಡಿದವರು ಬಹುಶಃ ನೆಮ್ಮದಿಯಾಗಿರಲಾರರು. ಆದರೆ ದುಡ್ಡಿರುವ ಹೆಮ್ಮೆಯಿಂದ ಅವರು ಅದನ್ನು ಲಕ್ಷ್ಯಮಾಡರು.”

“ಅದೇನೋ ನಿಜ. ವಿಷಯಲಂಪಟನ ಸಮಾಚಾರವೇನು ?”

“ಅವನು ಚಕ್ರವರ್ತಿಯ ಸೈನ್ಯವನ್ನು ಸೇರಿ, ಸೇನಾಪತಿಗೆ, ಮುಖ್ಯ ಸಹಾಯನಾಗಿದ್ದು ಚಕ್ರವರ್ತಿಯು ಸೋಲುವ ಸಂದರ್ಭಬಂದಾಗ ಹಗೆಗಳಿಗೆ ತನ್ನ ಸೇನಾಪತಿಯನ್ನು ಮೋಸದಿಂದ ಹಿಡಿದುಕೊಟ್ಟು ಈಗಿನ ರಾಜನಿಂದ ಕೆಲವು ಧನವನ್ನೂ ಅಧಿಕಾರವನ್ನೂ ಸಂಪಾದಿಸಿದನು. ಅನಂತರ, ಸ್ವದೇಶ ವಾದ ಕಳಿಂಗದೇಶದ ದೊರೆಯಮೇಲೆ ಅಮರದೇಶದ ರಾಜನು ಯುದ್ಧಮಾಡ ಬೇಕಾಗಿ ಬಂದಾಗ ಆ ದೇಶದ ಜನಗಳ ಅಭಿಪ್ರಾಯವನ್ನು ತಿಳಿದು ಬರಲು ಅವನನ್ನು ಅಲ್ಲಿಗೆ ಕಳುಹಿಸಿದರು. ಅವನು ಅಲ್ಲಿಗೆ ಹೋಗಿ ದುರ್ಮತಿಯನ್ನು ಕಂಡು ಅವನಲ್ಲಿ ಸ್ನೇಹಜಿಳಿಸಿ ಅವನ ಮೂಲಕ ಸ್ವದೇಶದ ಸಮಾಚಾರಗಳನ್ನೆಲ್ಲ ತಿಳಿದು, ಅಲ್ಲಿಂದ ಬಂದು ಅಮರದೇಶದವರಿಗೆ ಸಹಾಯವಾಗಿ ತನ್ನ ದೇಶದವರ ಮೇಲೆ ಯುದ್ಧವನ್ನು ಮಾಡಿ, ಅವರನ್ನು ಮೋಸದಿಂದ ಜಯಿಸಿ ಈ ದೇಶದಲ್ಲಿ ದೊಡ್ಡ ಕೆಲಸವನ್ನೂ ಸಂಬಳವನ್ನೂ ಸಂಪಾದಿಸಿದನು.”

“ಅದೃಷ್ಟ. ಅದೃಷ್ಟ.”

“ಇಷ್ಟೇಅಲ್ಲ. ಅವನ ಚರಿತ್ರವನ್ನೂ ಇದೆ. ಯವನದೇಶದ ದೊರೆ ಯಾದ ಕ್ಷೀತೀಂದ್ರನು ತನ್ನ ಶ್ರೇಷ್ಠಾಧಿಪನ ಮೇಲೆ ಯುದ್ಧಮಾಡಿದಾಗ, ಅಮರದೇಶದ ರಾಜನ ಅಪ್ಪಣೆಯನ್ನು ಪಡೆದು ಅ ದೊರೆಯಲ್ಲಿ ಸೇರಿ ಅವನ ಅಭಿಮಾನವನ್ನು ಸಂಪಾದಿಸಿ ಕೊನೆಗೆ ಅವನ ಸೈನ್ಯಕ್ಕೆ ಅಧಿಪತಿಯಾದನು; ದೊರೆಯು ಯುದ್ಧದಲ್ಲಿ ದೈವಾಧೀನನಾದಾಗ ತನಗೆ ವಿಶೇಷದ್ರವ್ಯವನ್ನು ಕೊಟ್ಟ ನೆಂದು ಹೇಳಿಕೊಂಡು ಅಮರಪುರದಲ್ಲಿ ಒಂದು ದೊಡ್ಡ ಮನೆಯನ್ನು ಕಟ್ಟಿ ಕೊಂಡು, ಅಮರದೇಶದ ದೊರೆಯು ಇವನ ಸಾಹಸಗಳಿಗೆ ಮೆಚ್ಚಿ ಮರ್ಯಾದಾರ್ಥ ದಾಗಿ ಕೊಟ್ಟ, “ಶ್ರೀಮಂತ ರಾಜಸಿಂಹ” ಎಂಬ ಹೆಸರಿನಿಂದ ಮೆರೆಯುತ್ತ ಲಿರುವನು.”

“ಲಲಿತಾಂಗಿಯು ಅದೃಶ್ಯಳಾದಳೆಂದು ಕೇಳಿದೆ ; ಅದು ಹೇಗೆ ?”

“ಅಹುದು. ಅವಳು ಸಂಜೆಯ ಸೂರ್ಯನಂತೆ ಅದೃಶ್ಯಳಾದಳು.”

“ಹಾಗೆಂದರೆ ನನಗೆ ಗೊತ್ತಾಗಲಿಲ್ಲ.”

“ಅಸ್ತಮಯಕಾಲದಲ್ಲ ಸೂರ್ಯನು ಅದೃಶ್ಯನಾಗಿ ಪುನಃ ಮಾರನೆಯದಿನ

ತಳತಳಿಸುತ್ತ ಉದಯಿಸುವಂತೆ ಅವಳು ಕೆಲವುಕಾಲ ಅದೃಶ್ಯಳಾಗಿದ್ದು ಈಗ ಹೆಚ್ಚಾದ ಕಾಂತಿಯಿಂದ ಕೂಡಿರುವಳು”.

“ಅದು ಹೇಗೆ?”

“ಧರ್ಮದೇವನನ್ನು ಸೆರೆಹಿಡಿದ ಮೇಲೆ ವಿಷಯಲಂಪಟನು ಯಾವಾಗಲೂ ಅವಳ ಜತೆಯಲ್ಲಿಯೇ ಇರುತ್ತಿದ್ದನು. ಭುಜಂಗಭೂಷಣನಿರುವವರೆಗೂ ಅವಳು ಅವನ ಶುಶ್ರೂಷೆಯಲ್ಲೇ ಇರುತ್ತಿದ್ದಳು. ಅವನು ಬದುಕಿರುವವರೆಗೂ ವಿಷಯಲಂಪಟನು ಮದುವೆಯ ಪ್ರಸ್ತಾಪವನ್ನೇ ಮಾಡಲಿಲ್ಲ, ಅವನು ಸತ್ತ ಮೇಲೆ, ವಿಷಯಲಂಪಟನೇ ಮದುವೆಯ ಪ್ರಸ್ತಾಪ ಮಾಡಲು, ಇನ್ನಾರುತಿಂಗಳೊಳಗಾಗಿ ಧರ್ಮದೇವನು ಬರದೆ ಇದ್ದರೆ ಆ ಮೇಲೆ ನೋಡೋಣ ಎಂದು ಅವಳು ಹೇಳಿದಳು ”

“ಹಾಗಾದರೆ, ಧರ್ಮದೇವನಿಗಾಗಿ ಅವಳು ಹದಿನೆಂಟು ತಿಂಗಳು ಕಾದಿದ್ದ ಹಾಗಾಯಿತು” ಎಂದು ಗಟ್ಟಿಯಾಗಿ ಹೇಳಿ, ಮನಸ್ಸಿನಲ್ಲಿ “ಆಸ್ಥಿರ ಬುದ್ಧಿಯೇ, ನಿನ್ನ ಹೆಸರು ಹೆಂಗಸಲ್ಲವೇ” ಎಂದುಕೊಂಡನು.

“ಹದಿನೆಂಟು ತಿಂಗಳಾದ ಮೇಲೆ ವಿಷಯಲಂಪಟನು ಲಲಿತಾಂಗಿಗೆ ಇಷ್ಟವಿಲ್ಲದಿದ್ದರೂ ಅವಳನ್ನು ಮದುವೆ ಮಾಡಿಕೊಂಡನು. ಮದುವೆ ಮುಗಿದು ಅವಳು ಧಾರೆಯ ಮಂಟಪದಿಂದ ಬರುತ್ತಿರುವಾಗ ಮೂರ್ಛಿತಳಾಗಿ ಕೆಳಗೆ ಬಿದ್ದಳು.”

“ಆಮೇಲೇನಾಯಿತು?”

“ಕೆಲವು ಕಾಲಾನಂತರ ವಿಷಯಲಂಪಟನು ಕಳಿಂಗದೇಶದವರ ಮೇಲೆ ಯುದ್ಧಕ್ಕೆ 'ಹೋದಾಗ, ಮಗನಿಗೆ ವಿದ್ಯಾಭಾಸಮಾಡಿಸಲೋಸುಗ ಹೆಂಡತಿಯನ್ನು ಅಮರದೇಶದಲ್ಲಿ ಬಿಟ್ಟು ಹೋದನು.”

“ಮಗನಿಗೆ ? ” ಎಂದು ಸನ್ಯಾಸಿಯು ಬೆಚ್ಚಿಬಿದ್ದನು.

“ಅಹುದು, ಮಗನಿಗೆ ವಿದ್ಯೆಯನ್ನು ಕಲಿಸಲು ಬಿಟ್ಟುಹೋದನು.”

“ಧರ್ಮದೇವನು ಹೇಳಿದುದರಲ್ಲಿ ಏನೂ ಅರಿಯದ ಬೆತ್ತರ ಹುಡುಗಿ ಎಂದು ನಾನು ತಿಳಿದಿದ್ದೆನು ; ಅವಳು ಮಗನಿಗೆ ಏನು ವಿದ್ಯವನ್ನು ಕಲಿಸಬಲ್ಲಳು ? ”

“ಅವಳ ಸಮಾಚಾರ ಧರ್ಮದೇವನಿಗೆ ಚೆನ್ನಾಗಿ ಗೊತ್ತಿರಲಿಲ್ಲವೆಂದು ತೋರುತ್ತದೆ. ಅವಳು ರಾಜಮಹಿಸಿಯಾಗುವುದಕ್ಕೆ ಅರ್ಹಳಾಗಿದ್ದಳು. ವಿಷಯಲಂಪಟನಿಗೆ ದ್ರವ್ಯಾನುಕೂಲವೂ ಪದವಿಯೂ ಹೆಚ್ಚಾದಹಾಗೆಲ್ಲ ಅವಳೂ ಸ್ವಬುದ್ಧಿಯಿಂದ ಅನೇಕ ವಿದ್ಯೆಗಳನ್ನು ಕಲಿತು ಈಗ ತನ್ನ ಸಮಾನ ರಾರೂ ಇಲ್ಲವೆಂದೆನಿಸಿಕೊಂಡು ಇರುತ್ತಾಳೆ. ಇಷ್ಟಾದರೂ—”

“ಇಷ್ಟಾದರೂ ಏನು ? ”

“ಅವಳಿಗೆ ಸುಖವಿಲ್ಲವೆಂದು ತೋರುತ್ತದೆ,”

“ಅದು ಹೇಗೆ ? ”

“ಒಂದಾನೊಂದು ವೇಳೆ ನಾನು ನಿರ್ಗತಿಕನಾಗಿ ಪೂರ್ವಸ್ನೇಹಿತರಲ್ಲಿ ಹೋಗಿ ಏನಾದರೂ ಸ್ವಲ್ಪ ಸಹಾಯವನ್ನು ಕೇಳೋಣವೆಂದು ದುರ್ಮತಿಯ ಬಳಿಗೆ ಹೋದಾಗ ಅವನು ನೋಡಲು ಅನುಕೂಲವಿಲ್ಲವೆಂದು ನನ್ನನ್ನು ಹಿಂದಕ್ಕೆ ಕಳುಹಿಸಿದನು. ಬಳಿಕ ವಿಷಯಲಂಪಟನ ಬಳಿಗೆ ಹೋದೆನು. ಅವನು ನನಗೆ ಕೊಟ್ಟು ಬರುವಂತೆ ಆಳಿನ ಕೈಯಲ್ಲಿ ಒಂದು ನೂರು ರೂಪಾಯಿಯನ್ನು ಕಳುಹಿಸಿದನು.”

“ಹಾಗಾದರೆ ಅವರಿಬ್ಬರೂ ನಿನ್ನನ್ನು ನೋಡಲೇ ಇಲ್ಲವೇ ? ”

“ಇಲ್ಲ. ಆದರೆ ಶ್ರೀಮತೀ ರಾಧಾಭಾಯಿ ಎಂದು ಹೆಸರಿಟ್ಟುಕೊಂಡಿರುವ ಲಲಿತಾಂಗಿಯು ಮಾತ್ರ ನನ್ನನ್ನು ನೋಡಿ ನಾನು ಬಾಗಿಲ ಸಮೀಪಕ್ಕೆ ಸರಿಯಾಗಿ ಬಂದಾಗ ಏನತ್ತು ಪಂಹಗಳನ್ನು ಒಂದು ಚೀಲದಲ್ಲಿ ಗಂಟುಕಟ್ಟಿ, ಅದನ್ನು ನನ್ನ ಕಾಲಿನ ಮುಂದೆ ಬೀಳುವಂತೆ ಮಹಡಿ ಕಿಟಕಿಯಿಂದ ಕೆಳಕ್ಕೆ ಬಿಸುಟಳು. ಇದನ್ನಾರು ಬಿಸುಟರೆಂದು ನಾನು ತಲೆಯೆತ್ತಿ ನೋಡಲು ಅವಳ ವ್ಯಸನಾಕ್ರಾಂತವಾದ ಮುಖವು ಕಂಡಿತು. ಜನಗಳಿಗೆ ಅವಳು ಸುಖವಾಗಿರುವಂತೆ ತೋರಿದರೂ ಅವಳಿಗೆ ಸುಖವಿಲ್ಲವೆಂದು ನನಗೆ ತೋರುತ್ತದೆ.”

“ನೀನು ಹೇಳುವುದನ್ನು ನೋಡಿದರೆ ಧರ್ಮದೇವನು ಇವರುಗಳ ವಿಷಯದಲ್ಲಿ ಬಲುಮಟ್ಟಿಗೆ ಮೋಸಹೋಗಿದ್ದನೆಂದು ತೋರುತ್ತದೆ. ಅವನು ನ್ಯಾಯಾಧಿಪನಾಗಿದ್ದ ವಲ್ಲಭದೇವನನ್ನು ಬಲುಮಟ್ಟಿಗೆ ಕೊಂಡಾಡುತ್ತಿದ್ದನು. ಅವನು ಏನು ಮಾಡಿದನು ? ”

“ಆ ಸಮಾಚಾರ ನನಗೆ ತಿಳಿಯದು ಅವನು ಶಾಂತವೀರನೆಂಬ ಒಬ್ಬ

ಶ್ರೀಮಂತನ ಮಗಳನ್ನು ಮದುವೆಯಾಗಿ ನೆಮ್ಮದಿಯಾಗಿದಾನೆಂದು ಕೇಳಿ ಬಲ್ಲೆ. ಧರ್ಮದೇವನು ಸತ್ತು ಬದುಕಿಕೊಂಡನು. ಧನಕೋಟಿಯೂ ನಾನೂ ಜೀವನಿಟ್ಟುಕೊಂಡು ಸಂಕಟಪಡುತ್ತಲಿದ್ದೀವೆ. ಹೀಗಿರುವಲ್ಲಿ ಒಳ್ಳೆಯವರಿಗೆ ಕಾಲವೆಂದು ಹೇಳಬಹುದೇ? ತಾವೇ ಅಪ್ಪಣೆ ಕೊಡಿಸಬೇಕು.”

“ಅಪ್ಪಾ ! ನೀನು ಹಾಗೆ ಹೇಳುವುದು ತಪ್ಪು. ದೇವರು ಅವರವರ ಕರ್ಮಾನುಸಾರವಾಗಿ ಸಮಯಗಳನ್ನು ನೋಡಿ ಅವರವರಿಗೆ ಶಿಕ್ಷೆ ರಕ್ಷಣೆಗಳನ್ನು ಮಾಡುವನು. ಇದಕ್ಕೆ ನಾನೇ ಸಾಕ್ಷಿ” ಎಂದು ಹೇಳಿ “ಇಗೋ ನೋಡು. ಈ ಉಂಗುರವು ನಿನ್ನದು ; ಇದನ್ನಿಟ್ಟುಕೊಂಡು ಸುಖವಾಗಿರು” ಎಂದು ಅದನ್ನು ಕದರ್ಥಕನ ಕೈಯಲ್ಲಿ ಕೊಟ್ಟನು.

“ಇದು ನನಗೊಬ್ಬನಿಗಾಗಿಯೇ ?”

“ಅಹುದು. ತನಗೆ ಆಪ್ತರಾಗಿದ್ದ ಐದು ಮಂದಿಗಳಿಗೆ ಕೊಡೆಂದು ಧರ್ಮದೇವನು ಇದನ್ನು ನನ್ನಲ್ಲಿ ಕೊಟ್ಟನು. ಇರುವವರಲ್ಲಿ ನೀನೊಬ್ಬನೇ ಆಪ್ತನೆಂದು ಈಗ ತಿಳಿಯಬಂದುದರಿಂದ ಇದನ್ನು ನಿನಗೆ ಕೊಟ್ಟೆನು. ಇದಕ್ಕೆ ಬದಲಾಗಿ ಈ ಹಳೆಯ ಚೀಲವನ್ನು ನಾನು ತೆಗೆದುಕೊಳ್ಳಲೇ” ಎಂದು ಧನಕೋಟಿಯು ಭುಜಂಗಭೂಷಣನಿಗೆ ಕೊಟ್ಟಿದ್ದ ಚೀಲಕ್ಕೆ ಕೈಹಾಕಿದನು.

“ಆಗಬಹುದು ಸ್ವಾಮೀ ! ತಾವು ಸತ್ಯವಂತರಾದುದರಿಂದ ಧರ್ಮದೇವನು ಹೇಳಿದಂತೆ ಈ ಅವಶ್ಯವಾದ ಉಂಗುರವನ್ನು ಸರಿಯಾಗಿ ವಿನಿಯೋಗಿಸಿದಿರಿ. ಮತ್ತಾರಾದರೂ ಆಗಿದ್ದರೆ ತಾವೇ ಇಟ್ಟುಕೊಳ್ಳುತ್ತಲಿದ್ದರು.”

“ನೀನಾಗಿದ್ದರೆ ಹಾಗೆ ಮಾಡುತ್ತಲಿದ್ದೆ” ಎಂದು ಮೆಲ್ಲಗೆ ಹೇಳಿ, ಸನ್ಯಾಸಿಯು ಕುದುರೆಯನ್ನು ಏರಿ ಹೊರಟುಹೋದನು.

ಬಳಿಕ ಕದರ್ಥಕನು ಉಂಗುರವನ್ನು ಕಳಾಕಾಂತೆಗೆ ತೋರಿಸಿ “ನಾನು ಯೋಚಿಸಿದ್ದಂತೆ ಈ ವಜ್ರದ ಉಂಗುರವನ್ನು ನಮಗೆ ಕೊಟ್ಟನು” ಎಂದನು.

“ಇದು ಕೃತ್ರಿಮವಜ್ರವಾಗಿದ್ದರೋ ?”

“ನಮಗೆ ಮೋಸ ಮಾಡುವುದರಲ್ಲಿ ಆ ಸನ್ಯಾಸಿಗೆ ಏನು ಪ್ರಯೋಜನ ?”

“ಪುಕ್ಕಸಟ್ಟೆ ನಿನ್ನಿಂದ ಗುಟ್ಟು ತಿಳಿದುಕೊಳ್ಳುವುದೇ.”

“ಹಾಗಾದರೆ ಮನೆಯನ್ನು ನೋಡಿಕೊಂಡಿರು ; ಸಮೀಪದಲ್ಲಿ ಆಗುತ್ತಿ

ರುವ ಸಂತೆಗೆ ಹೋಗಿ ಇದನ್ನು ವರ್ತಕರಿಗೆ ತೋರಿಸಿ ಬೆಲೆಯನ್ನು ತಿಳಿದು ಬರುವೆನು” ಎಂದು ಹೇಳಿ ಬಟ್ಟೆಯನ್ನು ಹಾಕಿಕೊಂಡು ಸಂತೆಗೆ ಹೊರಟನು. ಅವನು ಆ ಕಡೆ ಹೊರಟ ಕೂಡಲೆ ಕಳಂಕಾಂತೆಯು ಬೀದಿಯ ಬಾಗಿಲನ್ನು ಹಾಕಿ “ಐವತ್ತು ಸಾವಿರ ವರಹ, ಅದು ಒಳ್ಳೆಯ ವಜ್ರವಾಗಿದ್ದು ಇಷ್ಟು ಬೆಲೆ ಬಂದರೂ, ನೆಮ್ಮದಿಯಾಗಿ ಜೀವನ ಮಾಡಲು ಅನುಕೂಲವಾದ ಅಸ್ತಿಯಲ್ಲ. ಒಂದು ಲಕ್ಷ ವರಹಗಳ ಅಸ್ತಿಯಿದ್ದರೆ ಸಾಕು. ಅದಿಲ್ಲವಲ್ಲ” ಎಂದು ಗೋಣಗುಟ್ಟುತ್ತ ಮಹಡಿಯನ್ನೇರಿ ಮಂಚದ ಮೇಲೆ ಮಲಗಿದಳು.

ಇಸ್ರೈಲಿಯ ಅಧ್ಯಾಯ

ಧನಕೋಟಿಯ ವ್ಯಾಸಾರ

ಮನೋರಂಜನಿಯಲ್ಲಿ ಕದರ್ಭಕನಿಗೂ ನಿರ್ಮಲಾನಂದನಿಗೂ ಸಂವಾದ ನಡೆದ ಮಾರನೇ ದಿನ ಬೆಳಿಗ್ಗೆ, ಸುಮಾರು ಮೂವತ್ತೈದು ವಯಸ್ಸುಳ್ಳ ಅಂಗ ದೇಶೀಯನೊಬ್ಬನು ಮಲಯವಟ್ಟಣದ ನಗರಾಧ್ಯಕ್ಷನ ಬಳಿಗೆ ಹೋಗಿ, “ಸ್ವಾಮಿ! ನಾನು ಇಂದ್ರಪ್ರಸ್ಥದ ಧನಾಗಾರಪತಿ ನಂದಕುಮಾರರ ಗುಮಾಸ್ತನು ; ನಮ್ಮ ಯಜಮಾನರಿಗೆ ಧನಕೋಟಿಯಿಂದ ಐದು ಲಕ್ಷ ವರಹಗಳು ಬರಬೇಕಾಗಿದೆ. ಅವನ ಸ್ಥಿತಿಯು ಈಚೆಗೆ ಸರಿಯಾಗಿಲ್ಲವೆಂದು ವರ್ತಮಾನವನ್ನು ಕೇಳಿ, ಅದು ನಿಜವೋ ಅಲ್ಲವೋ ಎಂಬುದನ್ನು ತಮ್ಮಿಂದ ತಿಳಿಯಲೋಸುಗ ಬಂದಿದ್ದೇನೆ” ಎಂದನು.

“ನನ್ನನ್ನು ಅಧ್ಯಕ್ಷನನ್ನಾಗಿ ಭಾವಿಸಿ ನೀವು ಕೇಳುವುದಾದರೆ, ಧನಕೋಟಿಯ ಹಡಗುಗಳು ಮೂರು ನಾಲ್ಕು ಮುಳುಗಿಹೋದರೂ, ಅವನು ಹಣವಿಟ್ಟಿದ್ದ ಅನೇಕ ಧನಾಗಾರಗಳು ದಿವಾಳಿಯಾದರೂ, ತಾನು ಕೊಡತಕ್ಕ ಹಣಗಳನ್ನು ಮಾತ್ರ ಸಕಾಲದಲ್ಲಿ ಕೊಡುತ್ತಲಿದ್ದಾನೆ. ನಾನೂ ಹತ್ತು ಸಾವಿರ ವರಹಗಳನ್ನು ಅವನಲ್ಲಿ ಇಟ್ಟಿರುವೆನು ; ಅದನ್ನು ವಾಪಸು ಕೊಡಲು ಇನ್ನೂ ಆರು ತಿಂಗಳ ವಾಯಿದೆ ಇದೆ, ಅವನಿಗೆ ಮಿಕ್ಕ ಸಾಲಗಳು ಎಷ್ಟು ಇವೆಯೋ ಅವುಗಳನ್ನು ತೀರಿಸಲು ಅವನಿಗೆ ಶಕ್ತಿಯುಂಟೋ ಇಲ್ಲವೋ ನಾನು ಕಾಣೆ ;

ನನಗಿಂತ ಹೆಚ್ಚಾಗಿ ಅವನಲ್ಲಿ ಹಣವನ್ನು ಇಟ್ಟಿರುವ ಬಂದಿಶಾಲೆಗಳ ಮೇಲು ವಿಚಾರಕನಾದ ಭಾಸ್ಕರನನ್ನು ಕೇಳಿದರೆ ಎಲ್ಲವೂ ಗೊತ್ತಾಗುತ್ತದೆ” ಎಂದನು.

ಒಡನೆಯೇ ಗುಮಾಸ್ತನು ಭಾಸ್ಕರನ ಮನೆಗೆ ಹೋಗಿ ತಾನು ಬಂದ ಸಮಾಚಾರವನ್ನು ತಿಳಿಸಲು, ಅವನು ಕೂಡಲೆ ಮರ್ಯಾದೆಯಾಗಿ ಇವನನ್ನು ಒಳಗೆ ಕರೆದುಕೊಂಡು ಹೋಗಿ ಆಸನವನ್ನಿತ್ತು ಕುಳ್ಳಿರಿಸಿ, “ಸ್ವಾಮಿ! ನನ್ನಿಂದ ತಮಗೇನಾಗಬೇಕು” ಎಂದು ಕೇಳಿದನು. ಭಾಸ್ಕರನ ಮುಖವನ್ನು ನೋಡುತ್ತಲೇ ಗುಮಾಸ್ತನು ಸ್ವಲ್ಪ ಬೆಚ್ಚಿ ವಿಸ್ಮಯಗೊಂಡನು; ಆದರೆ ತನ್ನ ಮಗಳ ಮದುವೆಗಾಗಿ ಧನಕೋಟಿಯ ಬಳಿ ಇಟ್ಟಿದ್ದ ಎರಡು ಲಕ್ಷ ವರಹಗಳು ಹೊಯಿತಲ್ಲಾ ಎಂಬ ವ್ಯಸನದಲ್ಲಿ ಮುಳುಗಿದ್ದ ಭಾಸ್ಕರನು ಅವನು ಬೆಚ್ಚಿದುದನ್ನು ನೋಡಲೇ ಇಲ್ಲ. ಒಂದುವೇಳೆ ಅವನು ನೋಡಿದ್ದರೂ ಹಿಂದೆ ನಡೆದುದನ್ನು ನೆನಸಿಕೊಳ್ಳುವಷ್ಟು ಬುದ್ಧಿಯೂ ಇರಲಿಲ್ಲ.

“ಸ್ವಾಮಿ ಭಾಸ್ಕರರೇ! ಈ ಪಟ್ಟಣದಲ್ಲಿ ಧನಕೋಟಿಯ ವಿಷಯವಾಗಿ ಜನರು ಏನೇನೋ ಆಡಿಕೊಳ್ಳುತ್ತಿದ್ದಾರೆ” ಎಂದು ತಾನು ಕೇಳಿದ್ದ ವರ್ತಮಾನಗಳನ್ನೆಲ್ಲಾ ಹೇಳಿ “ಅದು ನಿಜವೋ.”

“ಅಯ್ಯಾ! ತಾವು ಕೇಳಿರುವುದೆಲ್ಲಾ ನಿಶ್ಚಯ; ಅವನ ಬಳಿ ನನ್ನ ಮಗಳ ಮದುವೆಗಾಗಿ ನಾನು ಎರಡು ಲಕ್ಷ ವರಹಗಳನ್ನಿಟ್ಟಿರುವೆನು. ಇನ್ನು ಹದಿನೈದು ದಿವಸಗಳಲ್ಲಿ ಮದುವೆಯು ನಡೆಯುವಂತೆ ಗೊತ್ತಾಗಿದೆ; ಇದನ್ನು ಧನಕೋಟಿಗೆ ತಿಳಿಸಿ ಹಣಬೇಕೆಂದು ಕೇಳಿದುದಕ್ಕೆ ನನ್ನ ಹಡಗು ಜಯಲಕ್ಷ್ಮಿಯು ಬಂದರೆ ನಿನ್ನ ಹಣವನ್ನು ಕೊಡುತ್ತೇನೆ. ಬಾರದಿದ್ದರೆ ನನ್ನ ಯತ್ನವೇನಿದೆ ಎಂದು ಈಗ ತಾನೆ ಹೇಳಿ ಹೋದನು.”

“ಹಾಗಾದರೆ ತಮ್ಮ ಹಣವು ಹೋದಂತೆಯೇ ತಾನೇ?”

“ಆಹಾ! ಹಾಗೆಯೇ ಸರಿ”

“ಒಂದುವೇಳೆ ನಿಮ್ಮ ಹಣವನ್ನು ಯಾರಾದರೂ ಕೊಡುವುದಾದರೆ ಧನಕೋಟಿಯ ಮೇಲೆ ಆ ಹಣಕ್ಕೆ ಒಂದು ಹುಂಡಿಯನ್ನು ಬರೆದುಕೊಡುವಿರಾ?”

“ಹಣವನ್ನು ಕೊಡುವವರಾರು? ಕೊಟ್ಟರೆ ಆ ಹಣವು ಅವರಿಗೆ ಬಹುಶಃ ಹಿಂತಿರುಗಿ ಬಾರದು.”

“ನಾನೇ ಕೊಡುತ್ತೇನೆ.”

“ ನೀವು ಕೊಡುತ್ತೀರಾ?”

“ಹೂಂ” ಎಂದು ನಂದಕುಮಾರನ ಗುಮಾಸ್ತನು ಸುಮಾರು ನಾಲ್ಕೈದು ಲಕ್ಷ ವರಹಗಳ ನೋಟುಗಳನ್ನು ಚೀಲದಿಂದ ಹೊರಗೆ ತೆಗೆದನು.

“ತಾವು ಹೆಚ್ಚು ವಟ್ಟವನ್ನು ಕೇಳಬಹುದು, ಆದೂ ನ್ಯಾಯವೇ”

“ನಮ್ಮ ಯಜಮಾನರು ಹಣಕ್ಕೆ ವಟ್ಟ ಕೇಳುವರಲ್ಲ. ನಾವು ಕೇಳುವುದೇ ಬೇರೆ.”

“ಅದಾವುದು?”

“ನಾನು ಇಂದ್ರಪ್ರಸ್ಥನಗರದಲ್ಲಿ ಒಬ್ಬ ಆನಂದರಲ್ಲಿ ವಿದ್ಯಾಭ್ಯಾಸವನ್ನು ಮಾಡಿದ್ದೆನು; ಅವರು ಇದ್ದುದಿದ್ದಂತೆಯೇ ಅದೃಶ್ಯರಾದರು. ಹುಡುಕಿ ಹುಡುಕಿ ಬೇಸತ್ತು ಕೊನೆಗೆ ಜಾಲದುರ್ಗದಲ್ಲಿದ್ದಾರೆಂದು ತಿಳಿದು ನಿಮ್ಮಲ್ಲಿಗೆ ಬಂದೆನು, ನಿಮ್ಮಿಂದ ಅವರ ಸಮಾಚಾರವು ತಿಳಿಯಬೇಕಾಗಿದೆ.”

“ಆವರ ಹೆಸರೇನು?”

“ಯೋಗಾನಂದರು.”

“ಓಹೋ, ಅವನೇ! ಅವನನ್ನು ನಾನು ಚೆನ್ನಾಗಿ ಬಲ್ಲೆ; ಅವನು ಸ್ವಲ್ಪ ಹುಚ್ಚನಲ್ಲವೇ?”

“ಹಾಗೆಂದು ಜನರು ಹೇಳುತ್ತಲಿದ್ದರು.”

“ಖಂಡಿತವಾಗಿಯೂ ಅವನಿಗೆ ಸ್ವಲ್ಪ ಹುಚ್ಚಿದ್ದಿತು,”

“ಯಾವ ಹುಚ್ಚು?”

“ತನಗೆ ಒಂದು ದೊಡ್ಡ ನಿಕ್ಷೇಪವಿರುವುದು ಗೊತ್ತಿರುವುದೆಂತಲೂ, ಸರ್ಕಾರದವರು ಬಿಡುಗಡೆಮಾಡಿಕೊಟ್ಟರೆ ವಿಶೇಷ ದ್ರವ್ಯವನ್ನು ಕೊಡುವೆನೆಂತಲೂ ಹೇಳುತ್ತಲಿದ್ದನು.”

“ಇದು ವಿನಾ ಬೇರಾವುದಾದರೂ ಹುಚ್ಚು ಉಂಟೋ?”

“ಇಲ್ಲ.”

“ಹಾಗಾದರೆ ಅವರು ಏಕವಿಷಯೋನ್ಮಾದಗ್ರಸ್ತರಾಗಿದ್ದರೆಂದು ತೋರುತ್ತಲಿದೆ.”

“ಅಹುದು.”

“ಈಗಲೂ ಹಾಗೆಯೇ ಇದಾರೆಯೋ?”

“ ಆಯ್ಯೋ ಪಾಪ! ಅವನು ಸತ್ತು ಹೋದನು.”

“ಹಾ! ಸತ್ತುಹೋದರೇ? ಯಾವಾಗ? ಏನಾಗಿದ್ದಿತು?”

“ಅವನು ಸತ್ತು ಆರು ತಿಂಗಳಾದವು; ಅವನಿಗೇನಾಗಿದ್ದಿತೋ ಗೊತ್ತಿಲ್ಲ.”

“ತಮ್ಮ ಸ್ವಾಧೀನದಲ್ಲಿ ಎಷ್ಟೋ ಬಂದಿಶಾಲೆಗಳಿರುವವು; ಒಂದೊಂದು ಬಂದಿಶಾಲೆಯಲ್ಲಿಯೂ ಎಷ್ಟೋ ಬಂದಿಯವರಿರುವರು. ಅವರು ಸತ್ತಕಾಲವನ್ನು ಸರಿಯಾಗಿ ಹೇಳುವುದನ್ನು ನೋಡಿದರೆ ತಮಗೆ ಜ್ಞಾಪಕಶಕ್ತಿಯು ಚೆನ್ನಾಗಿರುವಂತೆ ತೋರುತ್ತಲಿದೆ” ಎಂದು ಗುಮಾಸ್ತನು ನಕ್ಕನು.

“ಎಲ್ಲವೂ ನೆನಪಿಲ್ಲ, ಇದು ಮಾತ್ರ ಜ್ಞಾಪಕವಿರಲು ಒಂದು ಕಾರಣವುಂಟು.”

“ಅದೇನು?”

“ಆನಂದನಿದ್ದ ಅಂಧಕೂಪಕ್ಕೂ ರಾಜದ್ರೋಹಿಯೊಬ್ಬನಿದ್ದ ಅಂಧಕೂಪಕ್ಕೂ ಮಧ್ಯೆ ಸುಮಾರು ನಲತ್ತೈವತ್ತು ಆಡಿಗಳ ಮಂದವಾದ ಗೋಡೆಯಿದ್ದಿತು. ಈ ರಾಜದ್ರೋಹಿಯು ಒಲು ಘಾತುಕನು.”

“ಹಾಗೆಯೇ?”

“ಅಹುದು; ಅವನನ್ನು ನೋಡಬೇಕೆಂದು ನಾನೊಂದುಸಾರಿ ಅವನಿದ್ದ ಕೂಪಕ್ಕೆ ಹೋಗುವಾಗ ಜಾಲದುರ್ಗದ ಕಾರಾಗೃಹದ ಅಧಿಕಾರಿಯು ಇವನು ಘಾತುಕನು, ಸಂಗಡ ಕೆಲವು ಸಿವಾಯಿಗಳನ್ನು ಕರೆದುಕೊಂಡು ಹೋಗುವುದು ಒಳ್ಳೆಯದು ಎಂದು ಹೇಳಿದನು. ನಾನು ಆ ಕೂಪಕ್ಕೆ ಹೋದ ಒಡನೆಯೇ ಅವನು ಒಂದೇ ಹಾರು ಹಾರಿ ನನ್ನ ಸಮೀಪಕ್ಕೆ ಬಂದು, ಸುತ್ತಲಿದ್ದ ಸಿವಾಯಿಗಳನ್ನು ನೋಡಿ ಹಾಗೆಯೇ ನಿಂತನು; ಇಲ್ಲದಿದ್ದರೆ ನನ್ನಗತಿ ಏನಾಗುತ್ತಲಿದ್ದಿತೋ! ಅವನು ಹಾರಿ ನನ್ನ ಬಳಿಗೆ ಬಂದಾಗ ಅವನಿಗೆ ಇದ್ದ ಮುಖಭಾವವು ಇನ್ನೂ ನನಗೆ ಜ್ಞಾಪಕವಿದೆ,”

ಅದನ್ನು ಕೇಳಿ ಅಂಗದೇಶೀಯನು ಸ್ವಲ್ಪ ನಕ್ಕು “ಅವನ ಹೆಸರೇನು?” ಎಂದು ಕೇಳಿದನು.

“ಧರ್ಮದೇವ.”

“ಆಮೇಲೆ?”

“ಆ ಘಾತುಕನು ಹೇಗೆಯೋ ಕೆಲವು ಆಯುಧಗಳನ್ನು ಸಂಪಾದಿಸಿ ಕೊಂಡು ತನ್ನ ಕೂಪದಿಂದ ಯೋಗಾನಂದನ ಕೂಪಕ್ಕೆ ಒಂದಾಳು ಓಡಾಡುವಂತೆ ಸುರಂಗವನ್ನು ಹಾಕಿ, ಆಗಾಗ ಸನ್ಯಾಸಿಯ ಜತೆಯಲ್ಲಿ ಸೇರಿ ಮಾತನಾಡುತ್ತಲಿದ್ದಂತೆ ತೋರುತ್ತದೆ.”

“ಅದರಿಂದೇನು ಆಪಾಯ?”

“ಇಬ್ಬರು ಬಂದಿಗಳು ಸೇರಿದರೆ ಅವರು ಯಾವಾಗಲೂ ತಪ್ಪಿಸಿಕೊಂಡು ಹೋಗುವ ಯೋಚನೆಯನ್ನೇ ಮಾಡುವರು. ಅದೇ ಆಪಾಯ. ದೈವನಶಾತ್ ಅಷ್ಟರಲ್ಲಿ ಆನಂದನು ಸತ್ತುಹೋದನು.”

“ಅದರಿಂದ ಆ ಘಾತುಕನು ಓಡಿಹೋಗಲು ಮಾಡಿದ್ದ ಯೋಚನೆಯು ಮುರಿದು ಹೋಯಿತಲ್ಲವೇ?”

“ಸತ್ತವನಿಗೆ ಮಾತ್ರ ಹಾಗಾಯಿತು. ಜಾಲದುರ್ಗದ ಬಂಧನಾಲಯದಲ್ಲಿ ಸತ್ತವರನ್ನು ಗೋಣೀಚೀಲದಲ್ಲಿ ಹಾಕಿ ಹೊಲಿದು ಸಮುದ್ರದಲ್ಲಿ ಬಿಸುಡುವ ಪದ್ಧತಿ; ಅದನ್ನು ತಿಳಿದು ಆ ಘಾತುಕನು ಗೋಣೀಚೀಲದಲ್ಲಿದ್ದ ಆನಂದನ ಹೆಣವನ್ನು ತನ್ನ ಕೂಪಕ್ಕೆ ಸಾಗಿಸಿ ಆಚೀಲದಲ್ಲಿ ತಾನು ಮಲಗಿಕೊಂಡು ಒಳಗಡೆಯಿಂದ ಅದರ ಬಾಯನ್ನು ಹೊಲಿದು, ಸಮುದ್ರದಲ್ಲಿ ಬೀಳುವುದನ್ನು ನಿರೀಕ್ಷಿಸುತ್ತಲಿದ್ದನು.”

“ಹಾಗಾದರೆ ಅವನು ಮಹಾ ಸಾಹಸಿಯೂ ಧೈರ್ಯಶಾಲಿಯೂ ಆಗಿರಬೇಕು ಎಂದು ತೋರುತ್ತಲಿದೆ.”

“ಅವನು ಘಾತುಕನೆಂದು ಮೊದಲೆ ಹೇಳಲಿಲ್ಲವೇ? ಆದರೆ ಅವನ ಯೋಚನೆಯು ಅವನಿಗೆ ವ್ಯತ್ಯವಾಯಿತು.”

“ಅದು ಹೇಗೆ?”

“ನಿಮಗೆ ಗೊತ್ತಾಗಲಿಲ್ಲವೇ?”

“ಇಲ್ಲ”

“ಹೆಣದ ಚೀಲಕ್ಕೆ ಯಾವಾಗಲವ ಒಂದು ಭಾರವಾದ ಕಬ್ಬಿಣದ ಗುಂಡನ್ನು ಕಟ್ಟಿಯೇ ಸಮುದ್ರದಲ್ಲಿ ಎಸೆಯುವ ಪದ್ಧತಿ; ಅದು ಅವನಿಗೆ ಗೊತ್ತಿರಲಿಲ್ಲವೆಂದು ತೋರುತ್ತಲಿದೆ.”

“ಆಮೇಲೆ?”

“ಅವನು ಮಲಗಿದ್ದ ಚೀಲಕ್ಕೂ ಪದ್ಧತಿಯ ಪ್ರಕಾರ ಭಾರವಾದ ಒಂದು ಗುಂಡನ್ನು ಕಟ್ಟಿ ಸಮುದ್ರದಲ್ಲಿ ಬಿಸುಟರು.”

“ನಿಶ್ಚಯವಾಗಿ?”

“ನಿಶ್ಚಯವಾಗಿ, ಮೇಲಿನಿಂದ ನೀರಿನಲ್ಲಿ ಬೀಳುವಾಗ ಅವನಿಗೆ ಎಷ್ಟು ವಿಸ್ಮಯ ವ್ಯಾಕುಲವುಂಟಾಯಿತೋ ಕಾಣೆ, ನನಗೆ ಆಗ ಅವನ ಮುಖವನ್ನು ನೋಡಲು ಆಸೆ ಇದ್ದಿತು.”

“ಅದು ಹೇಗೆ ಸಾಧ್ಯ?”

“ಚಿಂತೆಯಿಲ್ಲ. ಅದನ್ನು ನಾನು ಮನಸಾ ಊಹಿಸಬಲ್ಲೆನು. ಆ ಹುಚ್ಚನು ಸತ್ತದಿನವೇ ಈ ಸಂಗತಿಯು ನಡೆದುದರಿಂದ ನನಗೆ ಚೆನ್ನಾಗಿ ಆ ದಿನವು ಜ್ಞಾಪಕವಿದೆ.”

“ಹಾಗಾದರೆ ಆ ಘಾತುಕನು ಸತ್ತುಹೋಗಿರಬೇಕು.”

“ಸಾಯದೆ ಇನ್ನೇನು ಆದಾನು?”

“ಹಾಗಾದರೆ ಆ ಹುಚ್ಚನಿಗೂ ಘಾತುಕನಿಗೂ ಒಂದೇಸಲ ಬಿಡುಗಡೆಯಾಯಿತು” ಎಂದು ಅಂಗದೇಶೀಯನು ನಕ್ಕನು.

“ಅಹುದು, ಅಹುದು” ಎಂದು ಭಾಸ್ಕರನೂ ನಕ್ಕನು.

“ಅದು ಹೋಗಲಿ. ಆ ಆನಂದನ ವಿಚಾರವಾಗಿ ನಿಮ್ಮ ಪುಸ್ತಕದಲ್ಲಿ ಏನನ್ನು ಬರೆದಿರುವಿರೋ ಅದನ್ನು ನೋಡಬೇಕಲ್ಲಾ?”

“ಓ ಹೋ! ಈ ಕಥೆಯಲ್ಲಿ ಅದು ಮರೆತೇ ಹೋಯಿತು. ಅದನ್ನು ನೀವು ಅಗತ್ಯ ನೋಡಬೇಕೋ?”

“ತಾವು ದಯವಿಟ್ಟು ತೋರಿಸಿದರೆ.”

“ಹಾಗಾದರೆ ಇಲ್ಲಿ ಬನ್ನಿ” ಎಂದು ಭಾಸ್ಕರನು ಅವನನ್ನು ಒಂದು ಕೊಟ್ಟಿಡಿಗೆ ಕರೆದುಕೊಂಡು ಹೋಗಿ ಕುಳ್ಳಿರಿಸಿ, ಅವನ ಮುಂದಿದ್ದ ಮೇಜಿನ ಮೇಲೆ ಬೇಕಾದ ಪುಸ್ತಕಗಳನ್ನು ತಂದಿಟ್ಟು, ತಾನು ಒಂದು ವೃತ್ತಾಂತ ಪತ್ರಿಕೆಯನ್ನು ಕೈಯಲ್ಲಿ ಹಿಡಿದು ಓದುತ್ತ ಸ್ವಲ್ಪ ದೂರದಲ್ಲಿ ಮತ್ತೊಂದು ಕುರ್ಚಿಯಲ್ಲಿ ಕುಳಿತನು. ನಂದಕುಮಾರನ ಗುಮಾಸ್ತನಿಗೆ ಯೋಗಾನಂದನ ವಿಷಯವಾಗಿ ತಿಳಿಯಬೇಕಾದ ಸಂಗತಿಯು ಸುಲಭವಾಗಿ ಸಿಕ್ಕಿದರೂ, ಧರ್ಮದೇವನ ವಿಷಯವಾಗಿ ಭಾಸ್ಕರನು ಹೇಳಿದ ಕಥೆಯಲ್ಲಿ ಕುತೂಹಲವುಂಟಾಗಿ ಅವನ ಪತ್ರವನ್ನು

ತೆಗೆದು ಓದುತ್ತಿದ್ದನು. ಅದರಲ್ಲಿ ದುರ್ಮತಿಯು ಬರೆದಿದ್ದ ಹೆಸರಿಲ್ಲದ ಆರ್ಜಿಯೂ, ಧನಕೋಟಿಯು ಧರ್ಮದೇವನ ವಿಷಯವಾಗಿ ಬರೆದುಕೊಂಡಿದ್ದ ಮನವಿಯೂ, ಅವರ ಮೇಲೆ ವಲ್ಲಭಸೇವನು ಬರೆದಿದ್ದ ಟಿಪ್ಪಣಿಯೂ, ಕೊನೆಯಲ್ಲಿ ಭಾಸ್ಕರನು “ಮೇಲೆ ಬರೆದಿರುವುದನ್ನು ನೋಡಿದರೆ ಯಾವ ಸಹಾಯವನ್ನೂ ಮಾಡಲಾಗದು” ಎಂದು ಬರೆದಿದ್ದದೂ ಎಲ್ಲವೂ ಕ್ರಮವಾಗಿದ್ದುವು. ಅವುಗಳನ್ನೆಲ್ಲಾ ಚೆನ್ನಾಗಿ ಓದಿನೋಡಲು ಧನಕೋಟಿಯು ಮಾಡಿದ ಸಹಾಯ, ವಲ್ಲಭದೇವನ ಕೃತ್ರಿಮಸಂಧಾನ, ಇವೆಲ್ಲ ಅವನಿಗೆ ಚೆನ್ನಾಗಿ ಮಂದಟ್ಟಾದುವು. ಇವುಗಳಲ್ಲಿ ದುರ್ಮತಿಯು ಬರೆದಿದ್ದ ಹೆಸರಿಲ್ಲದ ಆರ್ಜಿಯನ್ನು ಮಾತ್ರ ಕಿತ್ತು ಜೇಬಿನಲ್ಲಿ ಹಾಕಿಕೊಂಡು, ಪುಸ್ತಕವನ್ನು ದಬ್ಬೆಂದು ಮುಚ್ಚಿದನು. ಭಾಸ್ಕರನಿಗೆ ಇದಾವುದೂ ತಿಳಿಯಲಿಲ್ಲ; ವೃತ್ತಾಂತ ಪತ್ರಿಕೆಯನ್ನು ಓದುತ್ತಿದ್ದುದರಿಂದ ನೋಡಲಿಲ್ಲವೋ, ಅಥವಾ ಅವನು ತನಗೆ ಕೊಡುತ್ತೇನೆಂದು ಹೇಳಿದ್ದ ಎರಡು ಲಕ್ಷ ವರಹಗಳಿಗಿಂತ ಅವನು ಕಿತ್ತು ತೆಗೆದುಕೊಂಡ ಕಾಗದವು ದೊಡ್ಡದಲ್ಲವೆಂದು ಉದಾಸೀನಭಾವದಿಂದ ಸುಮ್ಮನಿದ್ದನೋ ನಾವು ಕಾಣುವೆ.

ಆಗ ಗುಮಾಸ್ತನು ಪುಸ್ತಕವನ್ನು ಮುಚ್ಚಿ ಎದ್ದು “ನನಗೆ ಬೇಕಾದುದು ಸಿಕ್ಕಿತು; ಇಗೋ ನಿಮ್ಮ ಹಣವನ್ನು ತೆಗೆದುಕೊಳ್ಳಿರಿ. ಈ ಹಣಕ್ಕೆ ಧನಕೋಟಿಯ ಮೇಲೆ ಒಂದು ಹುಂಡಿಯನ್ನು ಬರೆದುಕೊಟ್ಟರೆ ಸಾಕು,” ಎಂದು ನುಡಿದನು.

ಭಾಸ್ಕರನು ಹಣವನ್ನು ತೆಗೆದಿಟ್ಟುಕೊಂಡು, ಹುಂಡಿಯನ್ನು ಬರೆದು ಕೊಟ್ಟು ಗುಮಾಸ್ತನನ್ನು ಸಾಗ ಕಳುಹಿಸಿದ ಮೇಲೆ, ತನ್ನ ಕೊಟ್ಟಡಿಗೆ ಬಂದು ಇಂತಹ ಮುಟ್ಟಾಳ ಗುಮಾಸ್ತನಿಲ್ಲದಿದ್ದರೆ ನನ್ನ ಗತಿಯೇನಾಗುತ್ತಲಿದ್ದಿತು? ಈ ಎರಡು ಲಕ್ಷ ವರಹಗಳಲ್ಲಿ ಒಂದು ಕಾಸು ಕೂಡ ಇವನಿಗೆ ಬಾರದು ಎಂದು ಹೇಳಿಕೊಂಡನು.

ಭಾಸ್ಕರನು ಧನಕೋಟಿಯಮೇಲೆ ಹುಂಡಿಯನ್ನು ಬರೆದುಕೊಟ್ಟಾಗ ಅವನ ಸ್ಥಿತಿಯು ಹೇಗಿದ್ದಿತೆಂದು ತಿಳಿಯಲು ನಮ್ಮ ವಾಠಕರು ಕುತೂಹಲವುಳ್ಳವರಾಗಿರಬಹುದು; ಆದುದರಿಂದ ನಾವು ಅದನ್ನು ಅವರಿಗೆ ಸಂಕ್ಷೇಪವಾಗಿ ತಿಳಿಸುವೆವು.

ಪ್ರಾರಂಭದಲ್ಲಿ ಧನಕೋಟಿಯ ವ್ಯಾಪಾರವು ಒಳ್ಳೆಯ ಸ್ಥಿತಿಯಲ್ಲಿದ್ದಿತು; ಆಗ ಅವನ ಮಳಿಗೆಗಳು ಯಾವಾಗಲೂ ಸರಕುಗಳಿಂದ ತುಂಬಿದ್ದುವು; ಅನೇಕ

ಕರು ಅವನ ಬಳಿಗೆ ಬರುತ್ತ ಹೋಗುತ್ತಲಿದ್ದರು : ಹತ್ತಿರ ನೂರಾರು ಜನ ಗುಮಾಸ್ತರುಗಳು ಒಂದು ನಿಮಿಷವಾದರೂ ವ್ಯವಧಾನವಿಲ್ಲದೆ ಓಡಾಡುತ್ತಲಿದ್ದರು. ಈಗಲೋ ಮಳಿಗೆಗಳೆಲ್ಲವೂ ಮುಚ್ಚಿಹೋಗಿರುವುವು ; ಜನಗಳ ಓಡಾಟವೂ ನಿಂತುಹೋಯಿತು ; ಒಬ್ಬ ಒಕ್ಕಣ್ಣನಲ್ಲದೆ (ಅದಕ್ಕಾಯೇ ಎಲ್ಲರೂ ಅವನನ್ನು ಶುಕ್ರಾಚಾರಿಯೆಂದು ಕರೆಯುತ್ತಲಿದ್ದರು) ಬೇರಾರೂ ಗುಮಾಸ್ತರು ಇರಲಿಲ್ಲ. ಈ ಗುಮಾಸ್ತನು ಮಾತ್ರ ಧನಕೋಟಿಯಲ್ಲಿ ಪೂರ್ಣವಾದ ಭಕ್ತಿಯಿಂದ ಬಡತನದಲ್ಲಿಯೂ ಅವನನ್ನು ಬಿಟ್ಟುಹೋಗದೆ ಇದ್ದನು.

ಧನಕೋಟಿಯು ಹೀನಸ್ಥಿತಿಗೆ ಬಂದ ಹಾಗೆಲ್ಲಾ ಅವನ ಯೋಚನೆಗಳು ಡಿಕ್ಕಿಹಿಡಿದಿತ್ತು. ತಾನು ಕೊಡಬೇಕಾಗಿದ್ದ ಚಿಲ್ಲರೆ ಸಾಲಗಳನ್ನು ತೀರಿಸಲು, ಹಣವಿಲ್ಲದೆ ಹೆಂಡತಿ ಮಕ್ಕಳಮೇಲೆ ಹಾಕಿದ್ದ ಒಡವೆಗಳನ್ನು ಮಾರಿ ತೀರಿಸಬೇಕೆಂದು ಯೋಚಿಸಿ, ಇಲ್ಲಿ ಮಾರಿದರೆ ತನ್ನ ಸ್ಥಿತಿಯು ಎಲ್ಲರಿಗೂ ತಿಳಿದು ಸಾಲಗಾರರೆಲ್ಲರೂ ಒಂದೇ ಸಲ ಮೇಲೆ ಬೀಳುವರೆಂಬ ಭೀತಿಯಿಂದ, ದೂರದೇಶಕ್ಕೆ ಹೋಗಿ ಅವುಗಳನ್ನು ಮಾರಿ ಬಂದ ಹಣದಿಂದಲೂ, ಅವನಿಗೆ ಬರಬೇಕಾಗಿದ್ದ ಆಗಾಗ ಬರುತ್ತಲಿದ್ದ ಅಲ್ಪಸ್ವಲ್ಪ ಹಣಗಳಿಂದಲೂ, ಚಿಲ್ಲರೆಸಾಲಗಳನ್ನು ತೀರಿಸುತ್ತಲಿದ್ದನು. ದೊಡ್ಡ ದೊಡ್ಡ ಸಾಲಗಳನ್ನು ತೀರಿಸಲು ಜಯ ಅಕ್ಷಿಯು ಬರುವುದನ್ನೇ ಕಾಯುತ್ತಲಿದ್ದನು. ದೈವಾಧೀನದಿಂದ ಅಂತಹ ಸಾಲಗಳಿಗೆ ವರಾತುಗಳು ಬಂದಿರಲಿಲ್ಲ.

ಹೀಗಿರುವಾಗ ನಂದಕುಮಾರನ ಗುಮಾಸ್ತನು ಧನಕೋಟಿಯನ್ನು ನೋಡುವುದಕ್ಕೆ ಬಂದನು. ಇವನಾವನೋ ಹೊಸ ಸಾಲಗಾರನಿರಬಹುದೆಂದು ಯೋಚಿಸಿ ಧನಕೋಟಿಯ ಮಗಳನ್ನು ಮದುವೆಯಾಗಬೇಕೆಂಬ ಉದ್ದೇಶದಿಂದ ಅವನ ಮನೆಯಲ್ಲಿಯೇ ಇರುತ್ತಲಿದ್ದ ಮನೋಮೋಹನನು ಇವನನ್ನು ನೋಡುವುದರಿಂದ ಧನಕೋಟಿಗೆ ಉಂಟಾಗುವ ಸಂಕಟವನ್ನು ತಪ್ಪಿಸಲು ತಾನೇ ಅವನನ್ನು ವಿಚಾರಿಸಿ ಕಳುಹಿಸಬೇಕೆಂದು ಪ್ರಯತ್ನ ಪಟ್ಟನು ; ಆ ಗುಮಾಸ್ತನು “ನಾನು ಯಜಮಾನನ ಸಂಗಡ ಮಾತನಾಡಲು ಬಂದಿದ್ದೇನೆ, ನಿಮ್ಮಲ್ಲಿ ನನಗೆ ಏನೂ ಕೆಲಸವಿಲ್ಲ” ಎಂದು ಹೇಳಲು, ಮನೋಮೋಹನನು ನಿಟ್ಟುಸಿರನ್ನು ಬಿಟ್ಟು ಶುಕ್ರಾಚಾರಿಯನ್ನು ಕರೆದು “ಶ್ರೀಮಂತ ನಂದಕುಮಾರನ ಗುಮಾಸ್ತರನ್ನು ಯಜಮಾನರ ಬಳಿಗೆ ಕರೆದುಕೊಂಡು ಹೋಗು” ಎಂದನು.

ಅವರಿಬ್ಬರೂ ಉಪ್ಪರಿಗೆಯ ಮೆಟ್ಟಿಲುಗಳನ್ನು ಏರಿ ಹೋಗುತ್ತಲಿರುವಾಗ, ಅರ್ಧದಾರಿಯಲ್ಲಿ ನಿಂತಿದ್ದ ಹದಿನೆಂಟು ವಯಸ್ಸಿನ ಒಬ್ಬ ಯುವತಿ ಯನ್ನು ನೋಡಿ ಶುಕ್ರಾಚಾರಿಯು “ಅಮ್ಮಾ, ರತ್ನಾಂಬೆ! ಯಜಮಾನರು ಮೇಲಿರುವರೋ” ಎಂದು ಕೇಳಿದುದಕ್ಕೆ, ಅವಳು “ಇರಬೇಕು” ಎಂದಳು.

“ಯಜಮಾನರನ್ನು ನೋಡಬೇಕೆಂದು ಈ ದೊಡ್ಡ ಮನುಷ್ಯರು ಬಂದಿದ್ದಾರೆ, ಅದನ್ನು ಅವರಿಗೆ ತಿಳಿಸಿರಿ” ಎಂದು ಶುಕ್ರಾಚಾರಿಯು ಹೇಳಲು, ಆಂಗದೇಶೀಯನು “ಅಮ್ಮಾ ಯಜಮಾನರಿಗೆ ನಾನಿಂಥನನೆಂದು ತಿಳಿಯದು; ಧನಾಗಾರಾಧ್ಯಕ್ಷರಾದ ಶ್ರೀಮಂತ ನಂದಕುಮಾರರ ಗುಮಾಸ್ತನು ಬಂದಿದ್ದಾನೆಂದು ತಿಳಿಸಿರಿ” ಎಂದು ಹೇಳಿದನು. ಆಕೆಯು ಇವನಾವನೋ ದೊಡ್ಡ ಸಾಲಗಾರನೆಂದು ಗಾಬರಿ ಬಿದ್ದು ಯಾವ ಮಾತನ್ನೂ ಆಡದೆ ಮಹಡಿಯಿಂದ ಇಳಿದು ಮನೋಮೋಹನನ ಬಳಿಗೆ ಓಡಿ ಹೋದಳು. ಶುಕ್ರಾಚಾರಿಯು ಅಂಗದೇಶೀಯನನ್ನು ಧನಕೋಟಿಯ ಕೊಟ್ಟಡಿಗೆ ಕರೆದುಕೊಂಡು ಹೋಗಿ ಅವನಿಂಥನನೆಂದು ಯಜಮಾನನಿಗೆ ಹೇಳಿ ಹೊರಟುಹೋದನು.

ಆಗ ಧನಕೋಟಿಯು ಲೆಕ್ಕದ ವುಸ್ತುಕಗಳನ್ನು ನೋಡುತ್ತಲಿದ್ದನು. ಗುಮಾಸ್ತನು ಬಂದೊಡನೆಯೇ ಪುಸ್ತಕವನ್ನು ಮುಚ್ಚಿ ಎದ್ದು ಅವನಿಗೆ ಮರ್ಯಾದೆಯನ್ನು ಮಾಡಿ, ಆಸನವನ್ನು ಕೊಟ್ಟು ಕುಳ್ಳಿರಿಸಿ, ತಾನೊಂದು ಕುರ್ಚಿಯಲ್ಲಿ ಕುಳಿತುಕೊಂಡನು.

ಈ ಹದಿನಾಲ್ಕು ವರ್ಷಗಳಲ್ಲಿ ಧನಕೋಟಿಯ ಮುಖದಲ್ಲಿ ಅನೇಕ ವ್ಯತ್ಯಾಸಗಳು ತೋರುತ್ತಲಿದ್ದವು. ಆಗ ಅವನಿಗೆ ಮೂವತ್ತಾರು ವಯಸ್ಸು. ಈಗ ಐವತ್ತು ವಯಸ್ಸು; ಆಗ ಅವನ ಮುಖವು ಅರಳಿದ ಬಂಧೂಕದ ಪುಷ್ಪದಂತೆ ಸಂತೋಷದಿಂದ ಕೆಚ್ಚನೆ ತೋರುತ್ತಲಿದ್ದಿತು; ಈಗ ಬಾಡಿಹೋಗಿ ಮನಸ್ಸಿನಲ್ಲಿದ್ದ ಚಿಂತೆಯನ್ನು ಸೂಚಿಸುತ್ತಲಿದ್ದಿತು. ಆರೆ ಕೌತುಕದಿಂದ ಗುಮಾಸ್ತನು ನೋಡುತ್ತಿರಲು, ಧನಕೋಟಿಯು “ಅಯ್ಯಾ! ತಾವೇನು ಇಷ್ಟುದೂರ ಬಿಜಯವಾಡಿಸಿದುದು” ಎಂದನು.

“ಶ್ರೀಮಂತನಂದಕುಮಾರರು ಅಮರದೇಶದಲ್ಲಿ ಈ ತಿಂಗಳು ಸುಮಾರು ಮೂರು ಲಕ್ಷ ವರಹಗಳನ್ನು ಸಲ್ಲಿಸಬೇಕಾಗಿರುವುದರಿಂದ, ಹುಂಡಿಗಳನ್ನು ಜತೆ ಮಾಡಿ ನನ್ನಲ್ಲಿ ಕೊಟ್ಟಿದ್ದಾರೆ. ಈ ಹಣಗಳನ್ನು ನಿಮ್ಮಿಂದ ಪಡೆದು ಕೊಡ

ತಕ್ಕವರಿಗೆಲ್ಲಾ ಸಕಾಲದಲ್ಲಿ ಕೊಡಹೇಳಿದ್ದಾರೆ. ನೀವು ಗಡುವಿಗೆ ಸರಿಯಾಗಿ ಕೊಡದಿರಲಾರಿರಿ.”

“ಯಾವ ಯಾವ ಹುಂಡಿಗಳು?”

“ಇಗೋ ನೊದಲನೆಯದು ಬಂದಿಶಾಲೆಗಳ ಮೇಲ್ವಿಚಾರಕನಾದ ಭಾಷ್ಯ ರನ ಎರಡು ಲಕ್ಷ ವರಹಗಳ ಹುಂಡಿ” ಎಂದು ಅದನ್ನು ಅವನ ಕೈಯಲ್ಲಿ ಕೊಟ್ಟನು.

“ಇದು ನಾನು ಕೊಡತಕ್ಕ ಹಣವೇ. ಇನ್ನಾವುದಾದರೂ ಉಂಟೋ?”

“ಹೂಂ, ಇನ್ನೂ ಎಂಭತ್ತೇಳು ಸಾವಿರದ ಐದುನೂರ ವರಹಗಳಿಗೆ ಹುಂಡಿಗಳುಂಟು” ಎಂದು ಅವುಗಳನ್ನೂ ಧನಕೋಟಿಯ ಕೈಗೆ ಕೊಟ್ಟನು.

“ಎರಡು ಲಕ್ಷವೂ ಎಂಭತ್ತೇಳು ಸಾವಿರದ ಐದುನೂರು ವರಹಗಳು!” ಎಂದು ಹೇಳಿ ಧನಕೋಟಿಯು ನಿಟ್ಟುಸಿರನ್ನು ಬಿಟ್ಟನು.

“ಸ್ವಾಮಿ, ನಾನು ಕೇಳಿದ ಸಮಾಚಾರಗಳನ್ನು ನಿರ್ವಂಚನೆಯಾಗಿ ತಮಗೆ ತಿಳಿಸುವೆನು, ಕ್ಷಮಿಸಬೇಕು. ಸಾಲಗಳನ್ನು ತೀರಿಸುವುದಕ್ಕೆ ಈಗ ತಮಗೆ ಶಕ್ತಿಸಾಲದೆಂದು ಊರೆಲ್ಲಾ ಹೇಳಿಕೊಳ್ಳುತ್ತಾರೆ. ಇದು ನಿಜವೋ”

ಈ ಕ್ರೂರವಾದ ಮಾತನ್ನು ಕೇಳಿ ಧನಕೋಟಿಯು ಸಂಕಟದಿಂದ “ಅಪ್ಪಾ, ನಾನು ಕೊಡತಕ್ಕ ಹಣಗಳನ್ನು ಒಂದು ನಿಮಿಷವೂ ಸಾವಕಾಶವಿಲ್ಲದಂತೆ ಕೊಡುತ್ತಲಿದ್ದೇನೆ.”

“ನಾನು ಅದನ್ನು ಬಲ್ಲೆನು; ಆದುದರಿಂದಲೇ ಹಣಗಳು ಖಂಡಿತವಾಗಿಯೂ ಸಕಾಲಕ್ಕೆ ಸಿಕ್ಕುವವೆಂದು ತಮ್ಮಲ್ಲಿಗೆ ಬಂದೆನು.”

“ನಿರ್ವಂಚನೆಯಾಗಿ ಮಾಡಿದ ಪ್ರಶ್ನೆಗೆ ಖಂಡಿತವಾದ ಉತ್ತರವನ್ನೇ ಕೊಡಬೇಕು; ನನ್ನ ಜಯಲಕ್ಷ್ಮಿಯು ಚೀನಾದೇಶದಿಂದ ಹೊರಟ ವರ್ತಮಾನ ಬಂದಿದೆ; ಅದು ಕೂಡಲೇ ಬರಬಹುದು. ಆ ಮೇಲೆ ಈ ಸಾಲವನ್ನೆಲ್ಲಾ ಸಲ್ಲಿಸಿಬಿಡುತ್ತೇನೆ.”

“ಇಲ್ಲವಾದರೆ?”

“ಇಲ್ಲವಾದರೆ———.”

“ಏನು?”

ಇಷ್ಟು ಕಠಿಣವಾಗಿ ಕೇಳಿದ ಗುಮಾಸ್ತನು ಧನಕೋಟಿಯ ಭಾವವನ್ನು ನೋಡಿ ಕಣ್ಣಿನಲ್ಲಿ ನೀರ ತುಂಬಿಕೊಂಡನು. ಆದರೆ ಅವನು ಮುಖವನ್ನು ಒರೆಸಿಕೊಳ್ಳುವಂತೆ ಅದನ್ನೂ ಒರೆಸಿಕೊಂಡು, “ಈ ಆವತ್ಕಾಲದಲ್ಲಿ ತಮಗೆ ಯಾವ ಸಹಾಯಕನೂ ಇಲ್ಲವೋ?”

“ಅಪ್ಪಾ! ಹಣವಿರುವವರೆಗೇ ಸ್ನೇಹಿತರೂ ಬಂಧುಬಳಗಗಳೂ; ಅದು ಹೋದಮೇಲೆ ಯಾರೂ ಇಲ್ಲ.”

“ಹಾಗಾದರೆ ನಿಮ್ಮ ಹಡಗು ಬಂದರೆ ಹಣ, ಇಲ್ಲವಾದರೆ ಇಲ್ಲತಾನೇ”
“ಹೂಂ”

“ನಾನಿಲ್ಲಿಗೆ ಬರುವಾಗ ರೇವಿನಲ್ಲಿ ಒಂದು ಹಡಗಿದ್ದಿತು, ಅದು ತಮ್ಮದೋ?”

“ಅದು ನನ್ನದಲ್ಲ; ಆದರೆ ಹೆಸರು ಗೋಲಕೊಂಡ; ನನ್ನದು ಜಯಲಕ್ಷ್ಮಿ.”

ಈ ವೇಳೆಗೆ ಸರಿಯಾಗಿ ಧನಕೋಟಿಯ ಮನೆಯ ಮುಂದೆ ವಿಪರೀತ ಗಲಭೆಯಾಯಿತು. ಅದೇನೆಂದು ನೋಡಲೋಸುಗ ಧನಕೋಟಿಯು ಎದ್ದು ಬಾಗಿಲನ್ನು ತೆರೆಯಲು, ಅವನ ಮಗಳು ರತ್ನಾಂಬೆಯು ಅಳುತ್ತಾ ಬಂದು “ಅಪ್ಪಾ! ನಮ್ಮ ಜಯಲಕ್ಷ್ಮಿಯು ಮುಳುಗಿಹೋಯಿತಂತೆ” ಎಂದಳು.

“ಅಮ್ಮಾ! ನಾವಿಕರೋ?”

“ಅವರೆಲ್ಲರೂ ಸೌಖ್ಯವಾಗಿ ಬಂದು ಊರನ್ನು ಸೇರಿದರು.”

“ನನ್ನ ವಾಸದಿಂದ ಹಡಗು ಹೋದರೂ ಚಿಂತೆಯಿಲ್ಲ; ದೇವರ ದಯೆಯಿಂದ ಅವರೆಲ್ಲರೂ ಬದುಕಿ ಬಂದರಲ್ಲ, ಅಷ್ಟೇ ಸಾಕು” ಎಂದು ದೇವರಿಗೆ ವಂದನೆಮಾಡಿದನು. ಅಷ್ಟರಲ್ಲಿಯೇ ಅವನ ಹೆಂಡತಿಯು ಅಳುತ್ತ ಬಂದಳು; ಮನೋಮೋಹನನೂ ಅವಳ ಹಿಂದೆ ತಲೆಯನ್ನು ಬಗ್ಗಿಸಿಕೊಂಡು ಬಂದನು. ಅವರ ಹಿಂದೆ ಜಯಲಕ್ಷ್ಮಿಯ ನಾವಿಕರೆಲ್ಲರೂ ಬಂದು ಬಾಗಿಲಿನಲ್ಲಿ ನಿಂತರು. ಅವರನ್ನು ನೋಡಿ ನಂದಕುಮಾರನ ಗುಮಾಸ್ತನು ಸ್ವಲ್ಪ ಬೆಚ್ಚಿ ತಾನು ಕುಳಿ ತಿದ್ದ ಕುರ್ಚಿಯನ್ನು ಬಿಟ್ಟು ಮತ್ತೊಂದು ಕುರ್ಚಿಯಲ್ಲಿ ಕುಳಿತುಕೊಂಡನು.

ಧನಕೋಟಿಯು ನಾವಿಕರನ್ನು ನೋಡಿ, “ಏನು ಸಮಾಚಾರ?” ಎಂದು ಕೇಳಲು, ದಾಶನೆಂಬ ಮುಖ್ಯನಾವಿಕನು ಯಜಮಾನನಿಗೆ ಅಡ್ಡಬಿದ್ದು, “ಮಹಾಸ್ವಾಮಿ! ಇನ್ನೇನು ನಾಲ್ಕು ದಿವಸಗಳಲ್ಲಿ ಊರನ್ನು ಸೇರಬಹುದೆಂದು

ಇದ್ದೆವು. ಆಗ ಬಿರುಗಾಳಿಯೆದ್ದು ಸಮುದ್ರವು ಉಶ್ಲೋಲ ಕಶ್ಲೋಲ ವಾಯಿತು. ಗುಡುಗು ಸಿಡಿಲು ಮಳೆ ವಿವರೀತವಾಯಿತು. ಗಾಳಿಯು ಜಯ ಲಕ್ಷ್ಮಿಯನ್ನು ಒಂದು ಬಂಡೆಗೆ ತಾಕಿಸಿತು. ಅದು ಬಿರುಕು ಬಿಟ್ಟಿತು. ಅದ ರಿಂದ ಒಳಗೆ ನೀರು ನುಗ್ಗಿ ನಾವು ಹೊರಗೆ ಬರುವುದೇ ಪ್ರಯಾಸವಾಯಿತು. ಅಷ್ಟರಲ್ಲಿಯೇ ದೈವಾನುಗ್ರಹದಿಂದ ಗೋಲಕೊಂಡವೆಂಬ ಹಡಗು ಅದೇದಾರಿ ಯಲ್ಲಿ ಬರಲು, ಅದರಲ್ಲಿ ನಾವು ಹತ್ತಿಕೊಂಡು ಬಂದೆವು. ಜಯಲಕ್ಷ್ಮಿಯೂ ಸರಕುಗಳೂ ಅನ್ಯಾಯವಾಗಿ ಸಮುದ್ರದ ಪಾಲಾದುವು” ಎಂದನು.

ಅದನ್ನು ಕೇಳಿ ಧನಕೋಟಿಯು “ಎಲೋ, ದಾಶ! ಹಡಗೂ ಸರಕುಗಳೂ ಹೋದರೆ ಆವುಗಳನ್ನು ವುನಃ ಸಂಪಾದಿಸಬಹುದು. ಮನುಷ್ಯರು ಹೋದರೆ ವುನಃ ಬರಲಾರರರು. ಇಷ್ಟರಮಟ್ಟಿಗೆ ದೇವರು ನಿಮ್ಮನ್ನು ಕಾಪಿಟ್ಟುಕೊಳ್ಳಾಗಿ ಅವನನ್ನು ಎಷ್ಟು ಕೊಂಡಾಡಿದರೂ ತೀರದು” ಎಂದು ಹೇಳಿ ಶುಕ್ರಾಚಾರಿ ಯನ್ನು ಕರೆದು “ಇವರಿಗೆ ಕೊಡಬೇಕಾದ ಸಂಬಳಗಳನ್ನು ಸಲ್ಲಿಸಿಬಿಡು ; ಬೇರೆ ಎಲ್ಲಿಯಾದರೂ ಇವರು ಚಾಕರಿಗೆ ಸೇರಿಕೊಳ್ಳಲಿ” ಎಂದನು.

ದಾಶನು “ನಮ್ಮ ಮೇಲೆ ಮಹಾಸ್ವಾವಿಯವರಿಗೆ ಕೋಪವೇನೋ” ಎನ್ನಲು, ಧನಕೋಟಿಯು “ಅಪ್ಪಾ! ನನಗೆ ಕೋಪವಿಲ್ಲ; ದೈವಗತಿಗೆ ನೀವೇನ ಮಾಡುವಿರಿ? ನನ್ನಲ್ಲಿ ಯಾವ ಹಡಗೂ ಇಲ್ಲವಾದುದರಿಂದ ನಾನು ಹಾಗೆ ಹೇಳಿದೆ” ಎಂದನು.

“ಈಗ ಹಡಗಿಲ್ಲದಿದ್ದರೆ ತಾವು ಬೇರೆ ಹಡಗನ್ನು ಕಟ್ಟುವವರಿಗೆ ಕಾದಿರು ವೆವು,”

“ಅಪ್ಪಾ! ಕಟ್ಟಲು ಹಣವಿಲ್ಲ; ಒಳ್ಳೆಯ ಕಾಲ ಬಂದಾಗ ನೋಡೋಣ” ಎಂದು ಹೇಳಿ, ಮನೋಮೋಹನನಿಗೆ ಸಂಜ್ಞೆ ಮಾಡಲು ಅವನು ಅವರನ್ನು ಕರೆದುಕೊಂಡು ಹೋದನು.

ಆಗ ಧನಕೋಟಿಯು ಹೆಂಡತಿಯನ್ನೂ ಹೊರಕ್ಕೆ ಕಳುಹಿಸಿ, ನಂದ ಕುಮಾರನ ಗುಮಾಸ್ತನ ಕಡೆ ತಿರುಗಿ “ಅಯ್ಯಾ! ತಾವು ಎಲ್ಲವನ್ನೂ ಕೇಳುತ್ತ ಲಿದ್ದಿರಷ್ಟೆ” ಎಂದನು.

“ಇದು ಬಹು ಅನ್ಯಾಯ ; ಈ ಹಣಗಳನ್ನು ಕೊಡಲು ತಮಗೆ ವ್ಯವ ಧಾನ ಬೇಕಾಗಿದ್ದರೆ ನಾನು ಕೊಡುವೆನು.”

“ನಿಮ್ಮ ಯಜಮಾನರ ಅಪ್ಪಣೆ ಇಲ್ಲದೆ ವ್ಯವಧಾನವನ್ನು ಕೊಡುವುದಕ್ಕೆ ಆಗುತ್ತದೆಯೇ?”

“ನಮ್ಮ ಯಜಮಾನರು ನನಗೆ ಸರ್ವಸ್ವಾತಂತ್ರ್ಯವನ್ನೂ ಕೊಟ್ಟಿರುವರು.”

“ವ್ಯವಧಾನವನ್ನು ಕೊಟ್ಟರೆ ಹೇಗಾದರೂ ಪ್ರಯತ್ನಮಾಡಿ ಸಾಲವನ್ನು ತೀರಿಸಿ ಮಾನವನ್ನು ಉಳಿಸಿಕೊಳ್ಳುವೆನು.”

“ಎಷ್ಟು ತಿಂಗಳು ಬೇಕು?”

“ಎರಡು ತಿಂಗಳಾದರೆ ಸಾಕು.”

“ಮೂರು ತಿಂಗಳು ತೆಗೆದುಕೊಳ್ಳೋಣಾಗಲಿ. ಇಂದು ಭಾದ್ರಪದ ಶುದ್ಧ ಪಂಚಮಿ, ಈಗ ಹನ್ನೊಂದು ಘಂಟೆ; ನಾಳೆಯ ಮಾರ್ಗಶಿರಶುದ್ಧ ಪಂಚಮಿಯ ದಿನ ಬೆಳಿಗ್ಗೆ ಹನ್ನೊಂದು ಘಂಟೆಗೆ ಸರಿಯಾಗಿ ಬರುವೆನು; ಆ ವೇಳೆಗೆ ತಾವು ಹಣವನ್ನು ಸಿದ್ಧವಡಿಸಿಕೊಂಡಿರಬಹುದು” ಎಂದನು.

“ಆ ದಿನ ಖಂಡಿತವಾಗಿಯೂ ತಮಗೆ ಹಣವನ್ನು ಕೊಡುತ್ತೇನೆ; ಇಲ್ಲವಾದರೆ ಪ್ರಾಣವನ್ನು ಬಿಡುತ್ತೇನೆ” ಎಂದು ಹೇಳಿದ ಧನಕೋಟಿಯ ಮೂತಿನ ಉತ್ತರಾರ್ಧವು ಗುಮಾಸ್ತನಿಗೆ ಕೇಳಿಸಿತೋ ಇಲ್ಲವೋ ತಿಳಿಯದು; ಅವನೇನೂ ಕೇಳದವನಂತೆ ಹೊರಟರು. ಅವನು ಮೆಟ್ಟಿಲುಗಳನ್ನು ಇಳಿದು ಕೆಳಕ್ಕೆ ಬರುತ್ತಲಿರುವಾಗ ಅಲ್ಲಿ ನಿಂತಿದ್ದ ರತ್ನಾಂಬೆಯು ಎರಡು ಕೈಗಳನ್ನೂ ಜೋಡಿಸಿಕೊಂಡು “ಸ್ವಾಮಿ,” ಎಂದು ಏನನ್ನೋ ಹೇಳಲು ಪ್ರಾರಂಭಿಸಿದಳು; ಮಾತೇ ಹೊರಡಲಿಲ್ಲ. ನಂದಕುಮಾರನ ಗುಮಾಸ್ತನು ಅವಳ ಇಂಗಿತವನ್ನು ತಿಳಿದಂತೆ ನಟಿಸಿ, “ಅಮ್ಮಾ! ಒಂದಾನೊಂದು ದಿನ ನಾವಿಕ ಸೈಂಧವನೆಂಬವನಿಂದ ಒಂದು ಲೇಖನವು ನಿನ್ನ ಹೆಸರಿಗೆ ಬರುವುದು; ಅದರಲ್ಲಿ ಹೇಳುವಂತೆ ಲೇಶವೂ ತಪ್ಪದೆ, ಸಾವಕಾಶಮಾಡದೆ, ನಿರ್ಭಯಳಾಗಿ ನೀನು ನಡೆದುಕೊಂಡರೆ ದೇವರು ನಿನ್ನತಂದೆಗೆ ಒಳ್ಳೆಯದನ್ನು ಮಾಡುವನು” ಎಂದನು.

“ಹಾಗೆಯೇ ಆಗಲಿ”.

“ಆ ರೀತಿ ನಡೆಯುತ್ತೇನೆಂದು ಪ್ರಮಾಣಮಾಡಿ ಕೊಡು”.

ಅರೀತಿ ಪ್ರಮಾಣ ಮಾಡಿಕೊಟ್ಟ ಬಳಿಕ, “ಆದು ಸರಿ; ಈಗ ನಾನು ಹೋಗಿ ಬರುವೆನು. ಈಗಿರುವಂತೆಯೇ ಸನ್ಮಾರ್ಗದಲ್ಲಿ

ಮುಂದೆಯೂ ಇದ್ದರೆ ನೀನು ವರಿಸಿರುವ ಮನೋಮೋಹನನೊಂದಿಗೆ ಸುಖವಾಗಿ ಬಾಳುವೆ” ಎಂದು ಹೊರಟು ಹೋದನು.

ತನ್ನ ಪ್ರಿಯನ ಹೆಸರನ್ನು ಗುಮಾಸ್ತನು ಹೇಳಿದುದನ್ನು ಕೇಳಿ ರತ್ನಾಂಬೆಯು ಪರಮಾಶ್ಚರ್ಯಪಟ್ಟು, ನಾಚಿಕೆಯಿಂದ ಅಲ್ಲಿ ನಿಲ್ಲದೆ ಮನೆಯ ಒಳಕ್ಕೆ ಹೋದಳು. ಮಹಡಿಯಿಂದ ಇಳಿದು ಹೊರಗೆ ಬಂದಾಗ ಅಂಗದೇಶೀಯನು ನಾವಿಕದಾಶನನ್ನು ನೋಡಿ “ಅವ್ವಾ ದಾಶ! ನಿನ್ನ ಸಂಗಡ ನಾನು ಕೆಲವು ವಾತುಗಳನ್ನಾಡಬೇಕಾಗಿದೆ, ಬಾ” ಎಂದು ಅವನನ್ನು ಕರೆದುಕೊಂಡು ಹೋದನು.

ಇಸ್ಯತ್ತೈರಡನೆಯ ಅಧ್ಯಾಯ

ಮಾರ್ಗಶಿರುಶುದ್ಧ ಪಂಚಮಿ

ನಂದಕುಮಾರನ ಗುಮಾಸ್ತನು ತನಗೆ ತೋರಿಸಿದ ದಾಕ್ಷಿಣ್ಯಕ್ಕಾಗಿ ಧನಕೋಟಿಯು ಆಶ್ಚರ್ಯಪಟ್ಟು, “ಹೀಗಾದುದು ನನಗೆ ಅನುಕೂಲವೋ ಪ್ರತಿಕೂಲವೋ! ಹೇಗಾದರೂ ಆಗಲಿ, ವ್ಯವಧಾನಕೊಟ್ಟು ದಕ್ಕಾಗಿ ಇವನಿಗೆ ನಾನು ಕೃತಜ್ಞನಾಗಿರಬೇಕು. ನನ್ನ ಸಾಲಗಳಲ್ಲಿ ಇವನಿಗೆ ಕೊಡಬೇಕಾದುದೇ ದೊಡ್ಡದು, ಇದನ್ನು ತೀರಿಸುವುದಕ್ಕೆ ಮೂರು ತಿಂಗಳ ಕಾಲವಿದೆ, ಅಷ್ಟರಲ್ಲಿ ಇತರಕಡೆ ಸಾಲಮಾಡಿ ಇದನ್ನು ತೀರಿಸಿ, ನನಗೆ ಬರುತ್ತಿರುವ ಹಣಗಳಿಂದ ಮಿಕ್ಕ ಸಾಲಗಳನ್ನು ತೀರಿಸಿಬಿಡುವೆನು” ಎಂದು ಸಂತೋಷವಾಗಿದ್ದನು.

ಭಾದ್ರಪದ ಮಾಸದಲ್ಲಿಯೇ ಧನಕೋಟಿಯು ದಿವಾಳಿಯಾಗುವನೆಂದು ತಿಳಿದಿದ್ದವರೆಲ್ಲರೂ ಆ ತಿಂಗಳು ತಮಗೆ ಬರತಕ್ಕ ಹಣಗಳನ್ನು ಗಡುವಿಗೆ ಸರಿಯಾಗಿ ಅವನು ಕೊಟ್ಟದರಿಂದ ಆಶ್ಚರ್ಯಪಟ್ಟು, ಹೇಗೂ ಆಶ್ಚಯುಜದಲ್ಲಿ ಅವನ ಪರಿಣಾಮವು ಪೂರೈಸುವುದು ಎಂದು ನಿಶ್ಚಯಿಸಿದರು. ಆಶ್ಚಯುಜವೂ ಕಳೆಯಿತು. ಖಂಡಿತವಾಗಿಯೂ ಇನ್ನೊಂದು ತಿಂಗಳಲ್ಲಿ ಅವನ ಸಂಗತಿಯು ಗೊತ್ತಾಗುವುದೆಂದಿದ್ದರು. ಆ ತಿಂಗಳೂ ಆಯಿತು. ಈ ಮಧ್ಯೆ ಧನಕೋಟಿಯು ಕೈಸಾಲಗಳನ್ನು ತೆಗೆಯಲು ಪ್ರಯತ್ನ ಪಟ್ಟನು; ಅವನಿಗೆ ಆಪ್ತರಾದವರೇ ಅವನನ್ನು ನಂಬದೆ ಹೋದರು.

ತನ್ನ ಬಳಿ ಕೆಲಸಮಾಡುತ್ತಿದ್ದು, ತನ್ನಿಂದ ಮುಂದಕ್ಕೆ ಬಂದು ಈಗ ಆಮರಪುರದಲ್ಲಿ ದೊಡ್ಡ ಧನಾಗಾರಾಧ್ಯಕ್ಷನಾಗಿರುವ ದುರ್ಮತಿಯನ್ನು ಕೇಳಿದರೆ ತನಗೆ ಬೇಕಾದಷ್ಟು ಸಾಲವನ್ನು ಕೊಡದೆ ಇರನು; ಕೊಡದಿದ್ದರೂ ವಾಕ್ಯ ಹಾಯವನ್ನಾದರೂ ಮಾಡದೆ ಇರನು. ಅಷ್ಟಮಟ್ಟಿಗೆ ಅವನು ಮಾಡಿದರೆ ಈಗ ಬಂದಿರುವ ವಿಪತ್ತನ್ನು ನಿವಾರಣೆಮಾಡಿಕೊಂಡು ಮುಂದೆ ಚೇತರಿಸಿಕೊಳ್ಳಬಹುದು ಎಂದು ಧನಕೋಟಿಯು ಯೋಚಿಸಿ, ಅವನ ಬಳಿಗೆ ಹೋಗಲು ತನಗೆ ಇಷ್ಟವಿಲ್ಲದಿದ್ದರೂ, ಇತರಕಡೆ ಎಲ್ಲಿಯೂ ಸಾಲ ದೊರೆಯದೆ ಇದ್ದುದರಿಂದ ಯತ್ನವಿಲ್ಲದೆ ಕಾರ್ತೀಕಮಾಸದ ಕೊನೆಯಲ್ಲಿ ಆಮರಪುರಕ್ಕೆ ಹೋಗಿದ್ದು ಮಾರ್ಗಶಿರಶುಧ್ಧ ತದಿಗೆಯ ದಿನ ಅಲ್ಲಿಂದ ಹಿಂತಿರುಗಿ ಬಂದನು.

ದುರ್ಮತಿಯು ತನ್ನನ್ನು ನೋಡದೆಯೂ ಪುರಸ್ಕರಿಸದೆಯೂ ಯಾವ ಸಹಾಯವನ್ನೂ ಮಾಡದೆಯೂ ಹೋದುದನ್ನು ಧನಕೋಟಿಯು ಯಾರಿಗೂ ತಿಳಿಸದಿದ್ದರೂ, ಹೆಂಡತಿಯೂ ಮಗಳೂ ಅವನ ಮುಖಭಾವದಿಂದ ಅದನ್ನು ತಿಳಿದುಕೊಂಡರು. ಇನ್ನು ಏನು ಗತಿಯೆಂದು ಅವರಿಬ್ಬರೂ ಮನೋನೋಹನನ ಸಂಗಡ ಆಲೋಚಿಸಿ, ನೈನ್ಯದಲ್ಲಿ ನೇರಿ ಸಮೀಪದ ಒಂದು ದುರ್ಗದಲ್ಲಿ ಪಾಳೆವು ವಿದ್ದ ಮಗ ಜಯವೀರನನ್ನು ಕರೆಸಿಕೊಳ್ಳುವುದು ಒಳ್ಳೆಯದೆಂದು ತಿಳಿದು, ರತ್ನಾಂಬೆಯು ಅವನಿಗೆ ಒಂದು ಕಾಗದವನ್ನು ಬರೆದಳು.

ಧನಕೋಟಿಯು ಸಾಧಾರಣವಾಗಿ ತನ್ನ ಕೊಟ್ಟಡಿಯಲ್ಲಿಯೇ ಇರುತ್ತಿದ್ದನು. ಊಟಮಾಡುವಾಗ ಅಗಲಿ ಮಾತುಕಥೆಗಳನ್ನಾಡುವಾಗ ಅಗಲಿ ಅವನು ತನ್ನ ಕ್ಲೇಶವನ್ನು ಯಾರಿಗೂ ಎಳೆನ್ನಾದರೂ ತೋರ್ಪಡಿಸದೆ ಶಾಂತವಾಗಿರುವಂತಿದ್ದನು. ಅದನ್ನು ನೋಡಿ ಒಳಗೆ ಕುದಿಯುತ್ತಿರುವ ಜ್ವಾಲಾಮುಖಿಯೆಂದು ಹೆದರಿ ಹೆಂಡತಿಯೂ ಮಗಳೂ ಆದಿನ ರಾತ್ರಿಯೆಲ್ಲಾ ಅವನ ಕೊಟ್ಟಡಿಯ ಬಾಗಿಲ ಬೀಗದಕೈ ಸಂದಿನಲ್ಲಿ ಆಗಾಗ ಇಣಕಿನೋಡುತ್ತಲಿದ್ದರು. ಅಷ್ಟಾಜಿಯವರು ಏನನ್ನೂ ಬರೆಯುತ್ತಲಿದ್ದಾರೆಂದು ತಾಯಿಗೆ ಮಗಳು ತಿಳಿಸಲು, ಅವಳು ಇಣಕಿನೋಡಿ ಛಾಪಾಕಾಗದ ಬರೆಯುತ್ತಿರುವುದನ್ನು ಕಂಡು, “ಓಹೋ! ಮರಣಶಾಸನವನ್ನು ಬರೆಯುತ್ತಲಿದಾರೆ” ಎಂದು ಊಹಿಸಿದಳಲ್ಲದೆ ಆದೇನೆಂಬುದನ್ನು ಕೇಳಿ ತಿಳಿಯಲು ಧೈರ್ಯವಿರಲಿಲ್ಲ. ಜಾತಿಯ ದಿನ ರಾತ್ರಿಯೆಲ್ಲಾ ಧನಕೋಟಿಯು ಮಲಗದೆ, ತನ್ನ ಕೊಟ್ಟಡಿಯಲ್ಲಿ ಶತಪಥ

ಮಾಡುತ್ತಲಿದ್ದು, ಅರುಣೋದಯ ಸಮಯದಲ್ಲಿ ಹಾಸಿಗೆಯ ಮೇಲೆ ಬಿದ್ದು ಕೊಂಡನು. ಬೆಳಗಾದಮೇಲೆ ಎಂದಿನಂತೆ ಎದ್ದು ಕೆಳಗಿಳಿದು ಬಂದಾಗ, ರಾತ್ರಿ ಅವನು ನಿದ್ರೆಮಾಡದೆ ಇದ್ದುದೂ, ಅವನಿಗಿದ್ದ ಪ್ರಬಲತರವಾದ ಚಿಂತೆಯೂ ಅವನ ಮುಖದಲ್ಲಿ ಕಾಣಬರುತ್ತಲಿದ್ದುವು.

ಧನಕೋಟಿಯು ಎಂದೂ ಇಲ್ಲದ ಅಭಿಮಾನದಿಂದ ಮಗಳನ್ನು ನೋಡಿ “ಅಮ್ಮಾ! ನೀನು ನಿಜವಾಗಿಯೂ ರತ್ನವೇ ಸರಿ; ನೀನು ಸುಖವಾಗಿ ನಿನ್ನ ತಾಯಿಯ ಸಂಗಡ ಬಾಳು” ಎಂದು ಹರಸಿ ಹೊರಟನು.

“ಅಪ್ಪಾ! ಇದೇನು ಎಂದೂ ಆಡದ ಮಾತನ್ನು ಈ ದಿನ ಆಡುವೆ”.

“ಮಗು! ನಿನ್ನ ನಲ್ಕೆಗಾಗಿ ಹೇಳಿದೆ” ಎಂದು ತನ್ನ ಕೊಟ್ಟಿಡಿಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡನು. ತಾಯಿಯು ಕಂಬನಿಯನ್ನು ಸುರಿಸುತ್ತ ತನ್ನ ಕಿರುಮನೆಗೆ ಹೋದಳು. ತಂದೆಯ ಅಭಿಪ್ರಾಯವು ತಿಳಿಯದೆ ರತ್ನಾಂಬೆಯು ಸ್ತಂಭಿಭೂತಳಾಗಿ ನಿಂತಿದ್ದಳು. ಯಾರೋ ಹಿಂದುಗಡೆಯಿಂದ ಬರುವುದನ್ನು ಕಂಡು ತನ್ನ ಅಣ್ಣನು ಬಂದಿರಬಹುದೆಂದು ಊಹಿಸಿ “ಅಣ್ಣಯ್ಯಾ ಬಂದೆಯೋ,” ಎಂದಳು. ಕೂಡಲೆ ತಾಯಿಯೂ ಓಡಿಬಂದಳು.

ಜಯವೀರನು ತಾಯಿಯನ್ನು ನೋಡಿ “ಅಮ್ಮಾ! ಅಪ್ಪಾಜಿಯವರು ಸ್ವಸ್ಥವಾಗಿದಾರೆಯೋ? ರತ್ನ ಬರೆದ ಕಾಗದದಿಂದ ನನಗೆ ಬಲು ಗಾಬರಿಯಾಗಿ ಓಡಿಬಂದೆನು. ಸಮಾಚಾರವೇನು” ಎಂದು ಕೇಳಲು, “ಅಪ್ಪಾ! ನಿನ್ನ ತಂದೆಯವರು ಸ್ವಸ್ಥವಾಗಿದಾರೆ. ಆದರೆ ಅನೇಕ ನಷ್ಟಗಳು ಸಂಭವಿಸಿ ಬಹು ಚಿಂತೆಪಡುತ್ತಲಿದ್ದಾರೆ. ನಮಗೆ ಯಾವ ಸಮಾಚಾರವೂ ತಿಳಿಯದು; ಪ್ರಬಲವಾದ ದುರ್ದಶೆಯೇನೋ ಪ್ರಾಪ್ತವಾಗಿರುವಂತಿದೆ. ಅವರನ್ನೇ ಕೇಳದರೆ ಎಲ್ಲವೂ ತಿಳಿಯುವುದು. ರತ್ನಾಂಬೆ! ಅಣ್ಣ ಬಂದಿರುವನೆಂದು ನಿನ್ನ ಅಪ್ಪಾಜಿಯವರಿಗೆ ತಿಳಿಸು” ಎಂದಳು.

ಅವಳು ಮಹಡಿಯ ಬಾಗಿಲ ಬಳಿಗೆ ಹೋಗುವುದರೊಳಗಾಗಿಯೇ ಅಲ್ಲಿ ಯಾವನೋ ಒಬ್ಬನು ಕಯ್ಯಲ್ಲಿ ಒಂದು ಕಾಗದವನ್ನು ಹಿಡಿದುಕೊಂಡು “ರತ್ನಾಂಬೆಯೆಂಬವರು ತಾವೇಯೋ?” ಎಂದು ವಿಚಾರಿಸಿದನು. ಅವಳು “ಅಹುದು, ಏಕೆ?” ಎಂದು ಕೇಳಲು ಆ ಕಾಗದವನ್ನು ಅವಳಕೈಯಲ್ಲಿ ಕೊಟ್ಟು ಇದನ್ನು ಓದಿ ನೋಡಿ ಎಂದನು. ಆ ಕಾಗದದಲ್ಲಿ ಈ ರೀತಿ ಬರೆದಿದ್ದಿತು :—

“ತಾಯಿ! ಕಾಳಿಕಾದೇವಾಲಯದ ಬೀದಿಯಲ್ಲಿರುವ ನಾಲ್ಕು ಮಹಡಿಯ ಮನೆಗೆ ಈಕ್ಷಣ ನೀನು ಒಬ್ಬಳೇ ಹೋಗಿ ನಾಲ್ಕನೆಯ ಮಹಡಿಯ ಕೊಟ್ಟಡಿಯ ಬೀಗದಕೈಯನ್ನು ಕಾವಲುಗಾರನಿಂದ ತೆಗೆದುಕೊಂಡು, ಉತ್ತರವಾರ್ಶ್ವದ ಮೂಲೆಯ ಹಲಗೆಯಮೇಲೆ ಇಟ್ಟಿರುವ ಒಟ್ಟಿಯ ಚೀಲವನ್ನು ತಂದು ಒಡನೆಯೇ ನಿನ್ನ ತಂದೆಯ ಕೈಯಲ್ಲಿ ಕೊಡು. ಹನ್ನೊಂದು ಘಂಟೆಯೊಳಗಾಗಿ ಆ ಚೀಲವು ಅವನ ಕೈಸೇರದಿದ್ದರೆ ಅನಾಹುತಗಳು ಸಂಭವಿಸುವುವು. ನಾನು ಹೇಳಿದಂದೆ ನೀನು ಮಾಡುವುದಾಗಿ ಅಂಗೀಕಾರ ಮಾಡಿ ಪ್ರತಿಜ್ಞೆ ಮಾಡಿಕೊಟ್ಟಿದ್ದುದನ್ನು ಜ್ಞಾಪಿಸಿಕೊಂಡು ಲೇಶವೂ ಸಾವಕಾಶವಿಲ್ಲದೆ ಈ ಕೆಲಸವನ್ನು ನೀನೇ ಮಾಡಬೇಕೆಂದು ಕೋರುವ,

ನಾವಿಕ ಸೈಂಧವ.”

ಅದನ್ನು ಓದಿದಕೂಡಲೆ ತಂದೆಗೆ ಹೇಗೋ ಆನುಕೂಲ ಉಂಟಾಗುವುದೆಂಬ ಸಂತೋಷವು ಅವಳಿಗೆ ಉಂಟಾಗಿ, ಸಮಾಚಾರವನ್ನು ಜಿನ್ನಾಗಿ ತಿಳಿಯಬೇಕೆಂದು ಕಾಗದ ತಂದವನನ್ನು ನೋಡಿದಳು; ಅವನು ಆವಾಗಲೇ ಹೊರಟು ಹೋಗಿದ್ದನು. ಕಾಗದವನ್ನು ಪುನಃ ಓದಿದಳು, ಆಗ ಮೊದಲು ನೋಡದೆ ಇದ್ದ ಈ ಅನುಲೇಖನವು ಕಣ್ಣಿಗೆ ಬಿದ್ದಿತು. ಅದೇನೆಂದರೆ:—

“ನಾನು ಮೇಲೆ ಬರೆದಿರುವಂತೆ ಈ ಕೆಲಸವನ್ನು ನೀನೊಬ್ಬಳೇ ಹೋಗಿ ಮಾಡಬೇಕು. ಜತೆಯಲ್ಲಿ ಯಾರನ್ನಾದರೂ ಕರೆದುಕೊಂಡು ಹೋದರೂ, ನಿನಗೆ ಬದಲಾಗಿ ಬೇರೆ ಯಾರನ್ನಾದರೂ ಕಳುಹಿಸಿದರೂ, ಕಾವಲುಗಾರನು ಆ ಮಹಡಿಯ ಬೀಗದ ಕೈಯನ್ನು ಕೊಡನು.”

ಅದನ್ನು ಓದುತ್ತಲೆ ಅವಳ ಸಂತೋಷವು ಸ್ವಲ್ಪ ಕಡಿಮೆಯಾಗಿ, “ಈ ಸೈಂಧವನಾರೋ ಗೊತ್ತಿಲ್ಲ, ಇವನು ಹೇಳುವಂತೆ ನಾನೊಬ್ಬಳೇ ಹೋಗುವುದು ಅನುಚಿತ, ಏನಮಾಡಲಿ” ಎಂದು ಸ್ವಲ್ಪ ಯೋಚಿಸಿ, ಮನೋಮೋಹನನ ಬಳಿಗೆ ಓಡಿಹೋಗಿ, ಅವನ ಕೈಯಲ್ಲಿ ಆ ಕಾಗದವನ್ನು ಕೊಟ್ಟು, ತಾನು ಮಾಡಿದ್ದ ವಾಗ್ದಾನವನ್ನೂ ತಿಳಿಸಿದಳು. ಅವನು ಅದನ್ನು ಓದಿನೋಡಿ “ನೀನೇ ಹೋಗಿ ಬರಬೇಕು” ಎಂದನು.

“ಒಬ್ಬಳೇ ಹೋಗುವುದು ಉಚಿತವೋ?”

“.....”

“ನೀವು ಬಂದರೆ ಕೆಲಸವಾಗದು ಎಂದು ಆ ಕಾಗದದಲ್ಲಿ ಬರೆದು ಇದೆಯಲ್ಲಾ?”

“ನಾನು ನಿನ್ನ ಕೂಡ ಬಂದರೂ ಆ ಮನೆಯ ಸಮೀಪದಲ್ಲಿ ಒಂದುಕಡೆ ಮರೆಯಾಗಿ ನಿಂತಿರುವೆನು. ಧೈರ್ಯವಾಗಿ ಹೋಗು.”

ರತ್ನಾಂಬೆಯು ಆದರೂ ಅನುಮಾನಿಸಿದಳು. ಆಗ ಮನೋವೋಹನನು ಅವಳನ್ನು ನೋಡಿ “ಇಗೋ, ಇಂದು ಮಾರ್ಗಶಿರ ಶುದ್ಧ ಪಂಚಮಿ; ಈಗ ಹತ್ತುಗಂಟಿ; ಇನ್ನೊಂದು ಗಂಟೆಯಲ್ಲಿ ನಿನ್ನ ತಂದೆಯು ಸುಮಾರು ಮೂರು ಲಕ್ಷ ವರಹಗಳನ್ನು ಜತೆಮಾಡಿ ಕೊಡಬೇಕು. ಈಗ ಅವನಲ್ಲಿ ಒಂದು ಕಾನೂ ಇಲ್ಲ. ಇನ್ನೊಂದುಗಂಟೆಯಲ್ಲಿ ಅವನಿಗೆ ಯಾರೂ ಸಹಾಯಮಾಡದಿದ್ದರೆ ಅವನ ಮಾನವು ಹೋಗುವುದಲ್ಲದೆ ವ್ರಾಣವೂ ಹೋಗಬಹುದು. ಈ ನಾವಿಕ ಸೈಂಧವನು ನಂದಕ ಮಾರನ ಗುಮಾಸ್ತನೇ ಹೊರತು ಮತ್ತಾರೂ ಅಲ್ಲ. ಅವನ ಇಂಗಿತವನ್ನು ನಾನು ಸುಮಾರಾಗಿ ಬಲ್ಲೆ. ಈ ಕಾಗದವನ್ನು ನೋಡಿದರೆ ಈ ಸೈಂಧವನನ್ನು ದೇವರೇ ನಿನ್ನ ತಂದೆಯ ಸಹಾಯಕ್ಕಾಗಿ ಕಳುಹಿಸಿರುವಂತೆ ತೋರುತ್ತಲಿದೆ. ನಿನಗೆ ಯಾರಿಂದಲೂ ಯಾವ ತೊಂದರೆಯೂ ಬಾರದಂತೆ ನಾನು ನೋಡಿಕೊಳ್ಳುವೆನು” ಎಂದನು. “ಹಾಗಾದರೆ ಸರಿ” ಎಂದು ಹೇಳಿ ರತ್ನಾಂಬೆಯು ಮನೋವೋಹನನ ಜತೆಯಲ್ಲಿ ಕಾಳಿಯ ಗುಡಿಯಬೀದಿಗೆ ಹೊರಟಳು.

ಅವರತ್ತ ಹೋಗುತ್ತಲೇ ಇತ್ತ ಜಯವೀರನು ತಾಯಿಂದ ಕೆಲವು ಸಮಾಚಾರಗಳನ್ನು ತಿಳಿದು, ತಂದೆಯನ್ನು ನೋಡಲು ಹೊರಟನು. ಕೊಟ್ಟಡಿ ಬಾಗಿಲನ್ನು ತೆರೆದು ಒಳಕ್ಕೆ ತಲೆ ಹಾಕುತ್ತಲೇ, ಧನಕೋಟಿಯು ತನ್ನ ಕೈಯಲ್ಲಿ ದ್ವಂದ್ವನ್ನು ಮರೆಮಾಡಿಕೊಂಡನು. ಅದನ್ನು ಕಂಡು ಜಯವೀರನು “ಅಪ್ಪಾ, ಇದೇನು! ಪಿಸ್ತೂಲುಗಳನ್ನು ಕೈಯಲ್ಲಿ ಏಕೆ ಇಟ್ಟುಕೊಂಡಿದ್ದೀಯೆ” ಎಂದನು.

“ನೀನು ಬಂದರೆ ಈ ಅವಸ್ಥೆಯು ಉಂಟಾಗುವುದೆಂದು ತಿಳಿದೇ ನಾನು ನಿನಗೆ ಯಾವುದನ್ನೂ ಬರೆಯಲಿಲ್ಲ.”

“ಅಪ್ಪಾ ! ಈ ಪಿಸ್ತೂಲುಗಳಿಂದೇನು ಕೆಲಸ ?”

“ಹಾಗಾದರೆ ಕೇಳು” ಎಂದು ಧನಕೋಟಿಯು ಪಿಸ್ತೂಲುಗಳನ್ನು ಮೇಜಿನ ಮೇಲೆ ಇಟ್ಟು, ಕೊಟ್ಟಡಿಯ ಬಾಗಿಲನ್ನು ಹಾಕಿ, “ಮಗೂ, ಈ

ಪಿಸ್ತೂಲುಗಳು ನನ್ನ ಮಾನವನ್ನು ಕಾಪಿಡುವುವು. ಇಗೋ, ಈ ಕಾಗದವನ್ನು ಓದು. ಇವನ್ನು ತೀರಿಸಲು, ನನ್ನಲ್ಲಿ ಒಂದು ಕಾಸೂ ಇಲ್ಲ. ಮಾಡಿ ದ ಪ್ರಯತ್ನಗಳೆಲ್ಲವೂ ನಿಷ್ಫಲವಾದುವು ; ಮಾನ ಹೋಗುವುದಕ್ಕಿಂತ ಪ್ರಾಣ ಹೋಗುವುದೇ ಮೇಲು.”

“ಅಪ್ಪಾಜೀ! ನೀವು ಹೇಳುವುದೇನೋ ಸರಿ ; ಆದರೆ ಪ್ರಾಣವಿದ್ದರೆ ಎಂದಾದರೂ ಒಂದು ದಿನ ಸಾಲವನ್ನು ತೀರಿಸಬಹುದಲ್ಲವೇ ?”

“ಮಗೂ ! ಸಾವಕಾಶವಿದ್ದರೆ ನೀನು ಹೇಳುವುದೇನೋ ಸರಿ. ನಂದ ಕುಮಾರನ ಗುಮಾಸ್ತನು ತಾನಾಗಿಯೇ ಮೂರು ತಿಂಗಳ ಗಡುವು ಕೊಟ್ಟನು; ಪುನಃ ಅವನನ್ನು ಕೇಳುವುದು ಸರಿಯಲ್ಲ. ಈ ದಿನ ಹನ್ನೊಂದು ಗಂಟೆಗೆ ಸರಿಯಾಗಿ ಬರುವನು, ಆಷ್ಟರೊಳಗಾಗಿ ಮೂರು ಲಕ್ಷ ವರಹಗಳನ್ನು ನಾನು ಹೇಗೆ ತಾನೇ ಜತೆ ಮಾಡಲಾಪಿಸು ? ನೀನಾದರೆ ಏನು ಮಾಡುತ್ತಲಿದ್ದೆ ?”

“ಹಾಗಾದರೆ ಸರಿ ; ನಿಮಗೊಂದು, ನನಗೊಂದು” ಎಂದು ಮೇಜಿನ ಮೇಲಿಟ್ಟಿದ್ದ ಪಿಸ್ತೂಲುಗಳಲ್ಲಿ ಒಂದನ್ನು ತೆಗೆದುಕೊಂಡನು.

ಆಗ ಧನಕೋಟಿಯ ಮಗನ ಕೈಯನ್ನು ಹಿಡಿದು “ನಿನ್ನ ತಾಯಿ ತಂಗಿಯರ ಗತಿಯೇನಾಗಬೇಕು ?”

“ಅಪ್ಪಾಜೀ! ನೀವು ಸತ್ತು ನಾನಿದ್ದು ತಾನೇ ಏನು ಪ್ರಯೋಜನ”

“ಮಗೂ ! ನೀನು ಸಣ್ಣವನಾದರೂ ವಿವೇಕಿ. ದೇವರು ನಿ ನಗೆ ಒಳ್ಳೆಯ ಬುದ್ಧಿಯನ್ನು ಕೊಟ್ಟಿದ್ದಾನೆ. ಚೆನ್ನಾಗಿ ಬದುಕು.”

ತಮ್ಮ ಆಶೀರ್ವಾದದಿಂದ ಹಾಗೆಯೇ ಆಗಲಿ ; ಆದರೆ ನೀವಿಲ್ಲದೆ ನಾನಿರಲಾರೆನು.”

“ವಂಶಪಾರಂಪರ್ಯವಾಗಿ ಸತ್ಯಸಂಧರಾದ ನಮ್ಮ ಹಿರಿಯರು ಕಷ್ಟಪಟ್ಟು ವೃದ್ಧಿಮಾಡಿದ್ದ ಈ ವ್ಯಾಪಾರವು ನನ್ನ ದುರದೃಷ್ಟದಿಂದ ಇಂದಿಗೆ ತೀರಿ ಹೋದಂತೆ ಇದ್ದರೂ ಮುಂದೆ ದೈವಾನುಗ್ರಹದಿಂದ ಸರಿಹೋಗಬಹುದು. ನೀನು ಸಾಯಲೇಕೆ ?”

“ಅಪ್ಪಾಜೀ ! ನೀವು ಬದುಕಿದ್ದರೆ ನಾವಿಬ್ಬರೂ ಹಗಲೂ ಇರುಳೂ ದುಡಿದು ಸ್ವಲ್ಪ ಕಾಲದಲ್ಲಿಯೇ ನಮ್ಮ ಸ್ಥಿತಿಯನ್ನು ಸರಿಮಾಡಿಕೊಳ್ಳಬಹುದು. ನಿಮ್ಮ ಅನುಭವವಿಲ್ಲದೆ ನಾನೊಬ್ಬನೇ ಏನು ಮಾಡಬಲ್ಲೆನು ?”

“ನಾನು ಬದುಕಿದ್ದರೆ ಹಿರಿಯರು ಸಂಪಾದಿಸಿದ್ದ ಆಸ್ತಿಯನ್ನೆಲ್ಲಾ ಹಾಳು ಮಾಡಿ ಸಾಲವನ್ನೂ ತೀರಿಸದೆ ನಾಟಕೆಯಿಲ್ಲದೆ ಬದುಕಿದ್ದಾನೆ ನೋಡಿರಿ’ ಎಂದು ಎಲ್ಲರೂ ಹಿಯ್ಯಾಳಿಸುವರು. ನೀನು ತಲೆಯೆತ್ತುವುದಕ್ಕಾಗುವುದಿಲ್ಲ.”

ಜಯವೀರನು ಅಳುತ್ತ “ಅಪ್ಪಾಜಿ, ನಿಮ್ಮ ಚಿತ್ತ” ಎಂದನು.

“ನಂದಕುಮಾರನ ಗುಮಾಸ್ತನು ಯಾವ ಕಾರಣದಿಂದಲೋ ತನಗೆ ಬರಬೇಕಾದ ಸಾಲವನ್ನು ತೀರಿಸಲು ಮೂರು ತಿಂಗಳ ವ್ಯವಧಾನವನ್ನು ಕೊಟ್ಟನು ; ಇಲ್ಲದಿದ್ದರೆ ಈ ವೇಳೆಗೆ ನಾನು ಸತ್ತು ಮೂರು ತಿಂಗಳಾಗಿರಬೇಕು. ದೇವರು ನಿನಗೆ ಅನುಕೂಲಮಾಡಿಕೊಟ್ಟಾಗ ಅವನ ಸಾಲವನ್ನು ಮೊದಲು ತೀರಿಸಿ ಮಿಕ್ಕ ಕೆಲಸವನ್ನು ಮಾಡು. ನೀನು ಸನ್ಮಾರ್ಗದಲ್ಲಿದ್ದರೆ ದೇವರು ಕೈಬಿಡನು ; ನಿನ್ನ ತಾಯಿಯು ಒಳ್ಳೆಯವಳು ; ತಂಗಿಯ ಏನೂ ತಿಳಿಯದವಳು ; ಅವರನ್ನು ಜಾಗರೂಕತೆಯಿಂದ ನೋಡಿಕೋ. ಇನ್ನು ನೀನು ಹೋಗಿ ಶುಕ್ರಾಚಾರಿಯನ್ನು ಕಳುಹಿಸು” ಎಂದು ಮಗನಿಗೆ ಆಶೀರ್ವಾದವನ್ನು ಮಾಡಿ ಶುಕ್ರಾಚಾರಿಯ ಆಗಮನವನ್ನು ನಿರೀಕ್ಷಿಸುತ್ತಲಿದ್ದನು.

ಶುಕ್ರಾಚಾರಿಯು ಬಂದು, “ಏನವ್ವಣೆ” ಎಂದು ಕೇಳಲು “ಇಲ್ಲಿಯೇ ಹೊರಗೆ ಇದ್ದುಕೊಂಡು ನಂದಕುಮಾರನ ಗುಮಾಸ್ತನು ಬಂದ ಒಡನೆಯೇ ನನಗೆ ವರ್ತಮಾನ ಕೊಡು” ಎಂದು ಧನಕೋಟಿಯು ಬಾಗಿಲನ್ನು ಮುಚ್ಚಿ ಮೇಲೆ ಇದ್ದ ಎರಡು ಪಿಸ್ತೂಲುಗಳನ್ನೂ ಹತ್ತಿರ ಇಟ್ಟುಕೊಂಡು, ಗಡಿಯಾರವನ್ನು ನೋಡಿ ಯೋಚನೆ ಮಾಡುತ್ತಾ ಕುಳಿತುಕೊಂಡನು. ಹನ್ನೊಂದು ಗಂಟೆಗೆ ಐದು ನಿಮಿಷಗಳಿದ್ದುವು ; ಪಿಸ್ತೂಲುಗಳಿಗೆ ಮದ್ದು ಗುಂಡು ಸೌ ಯಾಗಿದೆಯೆಂದು ತೃಪ್ತಿ ಮಾಡಿಕೊಂಡು, ಒಂದನ್ನು ಕೈಯ್ಯಲ್ಲಿ ತೆಗೆದುಕೊಂಡನು. ಆಗ ಮಗಳ ನೆನಪು ಬಂದಿತು ; ಕೈಯಲ್ಲಿದ್ದ ಮೃತ್ಯುರೂಪವಾದ ಆಯುಧವನ್ನು ಮೇಜಿನ ಮೇಲೆ ಇಟ್ಟು, ಮಗಳ ವಿಷಯವಾಗಿ ನಾಲ್ಕು ಮಾತುಗಳನ್ನು ಒಂದು ಕಾಗದದಲ್ಲಿ ಬರೆದಿಟ್ಟು, ಪುನಃ ಆ ಆಯುಧವನ್ನು ತೆಗೆದುಕೊಂಡು ಅದರ ಕುದುರೆಯನ್ನು ಹಿಂದಕ್ಕೆ ಎಳೆದು, ಕೊಟ್ಟಡಿಯಲ್ಲಿ ಕಟ್ಟಿದ ದೇವರ ಪಟಗಳನ್ನೂ, ತನ್ನ ಹೆಂಡತಿ ಮಕ್ಕಳ ಪಟಗಳನ್ನೂ ನೋಡಿ, ಕಣ್ಣಿನಿಂದ ನೀರನ್ನು ಧಾರೆಧಾರೆಯಾಗಿ ಸುರಿಸುತ್ತ ಗಡಿಯಾರವನ್ನೇ ನೋಡುತ್ತಲಿದ್ದನು.

ಇನ್ನೇನು ಹನ್ನೊಂದು ಗಂಟೆಯು ಹೋಡಿಯುವ ಸಮಯ. ತನ್ನ ಬಾಯಿಯಲ್ಲಿ ಪಿಸ್ತೂಲಿನ ಬಾಯಿಯನ್ನಿಟ್ಟುಕೊಂಡನು. ನಂದಕುಮಾರನ ಗುಮಾಸ್ತೆಯ ಹೆಜ್ಜೆಯ ಶಬ್ದವನ್ನೇ ನಿರೀಕ್ಷಿಸುತ್ತಲಿದ್ದನು. ಆಗ ಕೊಟ್ಟಡಿಯ ಬಾಗಿಲು ತೆರೆದಂತಾಯಿತು. ಶುಕ್ರಾಚಾರಿಯು ಬಂದನೆಂಬ ಭ್ರಮೆಯಿಂದ ಧನಕೋಟಿಯು ಮತ್ತೊಂದು ಸಲ ದೇವರ ಪಟವನ್ನು ನೋಡಿ, ಪಿಸ್ತೂಲನ್ನು ಹಾರಿಸುವುದಕ್ಕೆ ಹೋದನು. ಆಗ “ಒದುಕಿದೆವವ್ವಾ, ಬುದುಕಿದೆವು!” ಎಂಬ ರತ್ನಾಂಬೆಯ ಕೂಗು ಕೇಳಿಸಿತು. ಇದೇನು ಬದುಕಿದೆವು ಎಂದು ರತ್ನಾಂಬೆಯು ಹೇಳುವಳೆಂದು ಹಿಂತಿರುಗುವಷ್ಟರಲ್ಲಿಯೇ, “ಆವ್ವಾ! ಬದುಕಿದೆವು. ದೇವರು ನಮ್ಮ ಕಷ್ಟವನ್ನು ನಿವಾರಣೆ ಮಾಡಿದನು” ಎಂದು ಹಿಗ್ಗಿ ಮಾತನಾಡಲಾರದೆ ಹೋದಳು.

“ಅಮ್ಮಾ! ಆದು ಹೇಗೆ?”

“ಇಗೋ ನೋಡು” ಎಂದು ತಾನು ತಂದಿದ್ದ ವಟ್ಟಿಯ ಚೀಲವನ್ನು ನೀಡಿದಳು. ಅದನ್ನು ನೋಡಿ “ಇದು ನಮ್ಮ ಚೀಲದಂತೆ ತೋರುತ್ತಲಿದೆ, ಇದೆಲ್ಲಿದ್ದಿತು” ಎನ್ನಲು ತಾನು ತಂದಿದ್ದ ಸ್ಥಳವನ್ನು ಅವಳು ತಿಳಿಸಿದಳು.

“ನೀನು ಏತಕ್ಕೆ ಇದನ್ನು ತಂದೆ” ಎನ್ನಲು ನಾವಿಕ ಸೈಂಧವನು ತನಗೆ ಬರೆದಿದ್ದ ಕಾಗದವನ್ನು ಕೊಟ್ಟಳು; ಅವನು ಅದನ್ನು ಓದಿ ನೋಡಿ

“ನೀನೊಬ್ಬಳೇ ಹೋಗಿದ್ದೆಯೋ?”

“ಇಲ್ಲಿ ತಮಗೆ ಅಳಿಯಂದಿರಾಗುವವರೂ ಜತೆಯಲ್ಲಿ ಬಂದಿದ್ದರು”

ಧನಕೋಟಿಯು ಚೀಲವನ್ನು ಬಿಚ್ಚಿ ನೋಡುತ್ತಲೆ, ಅದರಲ್ಲಿ ನಂದಕುಮಾರನ ಗುಮಾಸ್ತನು ಮೂರು ತಿಂಗಳ ಹಿಂದೆ ತಂದು ಈಗ ಸಾಲ ತೀರಿದಂತೆ ಬರೆದಿದ್ದ ಹುಂಡಿಗಳೂ, ಸುಮಾರು ಅವರೆಯಕಾಳಿನಷ್ಟು ದಸ್ತ ಗಾತ್ರವುಳ್ಳ ಶ್ರೇಷ್ಠವಾದ ನಾಲ್ಕು ವಜ್ರದ ಹರಳುಗಳೂ ಇದ್ದುವು. ಇದಲ್ಲದೆ ಚೀಲದ ಮೇಲೆ ಮತ್ತೊಂದು ದೊಡ್ಡ ವಜ್ರವೂ ಇದ್ದಿತು. ಮೇಲೆ ಕಟ್ಟಿರುವ ವಜ್ರವು ರತ್ನಾಂಬೆಯ ಸ್ತ್ರೀಧನಕೃಪೆಯೂ, ಮಿಕ್ಕ ನಾಲ್ಕು ವಜ್ರಗಳು ಧನಕೋಟಿಯ ವರ ವ್ಯಾಪಾರದ ಬಂಡವಾಳಕೃಪೆಯೂ ಎಂದು ಬರೆದಿದ್ದ ಒಂದು ಚೀಟಿಯು ಇದ್ದಿತು.

“ಅಮ್ಮಾ! ಇದು ಯಾವನೋ ಒಬ್ಬ ಮಹೋಪಕಾರಿಯ ಕೆಲಸ;

ನಮ್ಮನ್ನು ಬಿಟ್ಟು ಹೋಗಿದ್ದ ದೈವಕೃಪೆಯು ಇಂದು ನಮ್ಮ ಕೈಸೇರಿತು ” ಎಂದು ಹೇಳಿ, ದೇವರ ಮಹಿಮೆಯನ್ನು ಕೊಂಡಾಡುತ್ತಲಿದ್ದನು. ಆಗ ಮನೋಮೋಹನನು ಓಡಿಬಂದು “ ನಮ್ಮ ಜಯಲಕ್ಷ್ಮಿಯು ರೇವಿಗೆ ಬಂದಿತಂತೆ ” ಎಂದನು.

“ ಏನು! ಏನು! ಜಯಲಕ್ಷ್ಮಿಯೇ! ಮುಳುಗಿ ಹೋಯಿತಲ್ಲನೆ! ಪುನಃ ಬರುವುದೆಂದರೇನು? ” ಎಂದು ಧನಕೋಟಿಯು ಆಶ್ಚರ್ಯ ಪಡಲು, “ ಸ್ವಾಮಿ! ಅದೇ ಬಂದು ನಿಂತಿದೆಯಂತೆ. ಊರೆಲ್ಲಾ ಹೇಳುತ್ತಾರೆ ” ಎಂದನು.

“ ಆಸಾಘ್ಯ, ಅಸಾಘ್ಯ! ” ಎಂದು ಧನಕೋಟಿಯು ತಲೆಯನ್ನು ಆಲ್ಲಾಡಿಸಲು ರತ್ನಾಂಬೆಯು ತಂದೆಯನ್ನು ನೋಡಿ, “ ಅಪ್ಪಾಜೀ! ಈ ಚೀಲವೂ ಇದರಲ್ಲಿರುವ ವಸ್ತುಗಳೂ ಹೇಗೆ ಸಿಕ್ಕಿದುವು! ಹಾಗೆಯೇ ಜಯಲಕ್ಷ್ಮಿಯೂ ಏಕೆ ಬಂದಿರಕೂಡದು! ” ಎಂದು ಕೇಳಿದಳು. ಅದಕ್ಕವನು “ ಇದೇನೋ ಆಶ್ಚರ್ಯವಾಗಿದೆ, ರೇವಿಗೆ ಹೋಗಿ ನೋಡೋಣ ಬನ್ನಿ ” ಎಂದು ಎಲ್ಲರೂ ರೇವಿಗೆ ಹೋದರು.

ರೇವನ್ನು ನೇರುತ್ತಲೆ, ದೊಡ್ಡ ದೊಡ್ಡ ಅಕ್ಷರಗಳಲ್ಲಿ “ಸಾಹುಕಾರ ಧನಕೋಟಿಯ ಜಯಲಕ್ಷ್ಮಿ ” ಎಂದು ಬರೆದಿದ್ದ ಹಡಗು ನಿಂತಿದ್ದಿತು; ಅದರ ಆಕಾರವನ್ನೂ ಬಣ್ಣವನ್ನೂ ನೋಡಿ ಅದು ತನ್ನ ಹಡಗೇನೋ ಅಹುದು, ಮುಳುಗಿ ಹೋದುದು ಪುನಃ ಹೇಗೆ ಬಂದಿತು ಎಂದು ಯೋಚಿಸುತ್ತಿದ್ದನು. ಆಗ ದಾಶ ಮುಂತಾದ ನಾವಿಕರೆಲ್ಲರೂ ಧನಕೋಟಿಯನ್ನು ಕಂಡು ಹಡಗಿನಿಂದಲೇ ಜಯಘೋಷವನ್ನು ಮಾಡಿದರು. ಧನಕೋಟಿಯ ಅನುಮಾನವು ತೊಲಗಿತು ಆನಂದಭರಿತನಾಗಿ ಜಯಲಕ್ಷ್ಮಿಯನ್ನು ನೋಡುತ್ತ ಹಾಗೆಯೇ ನಿಂತಿದ್ದನು.

ಈ ಆಶ್ಚರ್ಯವನ್ನು ನೋಡುವುದಕ್ಕೆ ಊರಿನವರೆಲ್ಲರೂ ಬಂದು ರೇವಿನಲ್ಲಿ ನೆರೆದಿದ್ದರು. ಸೇರಿದ್ದ ಜನಗಳ ಮಧ್ಯೆ ವಿಶೇಷವಾಗಿ ಗಡ್ಡಮಾಸೆಗಳಿದ್ದ ಮುಖವನ್ನು ರುಮಾಲಿನಿಂದ ಅರ್ಧ ಮುಚ್ಚಿಕೊಂಡಿದ್ದವನೊಬ್ಬನು “ ದಯಾ ನಿಧಿಯೇ! ನೀನು ಹಿಂದೆಮಾಡಿರುವ ಮತ್ತು ಮುಂದೆ ಮಾಡೋಣವು ಸತ್ಕಾರ್ಯಗಳಿಂದ ಭಗವಂತನು ಸುಪ್ರೀತನಾಗಲಿ; ನಿನ್ನ ಸತ್ಕಾರ್ಯಗಳು ಗೂಢವಾಗಿದ್ದಂತೆಯೇ ನನ್ನ ಕೃತಜ್ಞತಾರೂಪವಾದ ಈ ಅಲ್ಪ ಕಾರ್ಯವೂ ಗೂಢವಾಗಿಯೇ ಇರಲಿ. ” ಎಂದು ಹೇಳಿಕೊಂಡು ಯಾಗಪ! ಯಾಗಪ! ಎಂದು ಮೂರುಸಾರಿ

ಕೂಗಲು, ಬಂದುನಿಂತ ದೋಣಿಯಲ್ಲಿ ಕುಳಿತು ಯಾವುದೋ ಹಡಗನ್ನು ಸೇರಿದನು.

ಧನಕೋಟಿಯು ಸಂತೋಷದಿಂದ ಕೂಡಿದವನಾಗಿ, ತನ್ನನ್ನು ವಿಚಾರಿಸಲು ಬಂದವರ ಸಂಗಡ ಯಥೋಚಿತವಾಗಿ ಮಾತನಾಡುತ್ತಲಿರುವುದನ್ನೂ, ತನಗೆ ಈ ಉಪಕಾರವಾಡಿದ ವಸ್ತುವು ದೇವಲೋಕದಲ್ಲಿರುವುದೆಂದು ಭಾವಿಸಿ ಅಂತರಿಕ್ಷವನ್ನು ನೋಡಿ ಕೈಮುಗಿಯುತ್ತಲಿರುವುದನ್ನೂ ಹಡಗಿನಲ್ಲಿ ಪ್ರಯಾಣ ಮಾಡುತ್ತಲಿದ್ದ ಅಜ್ಞಾತನಾಮಕನು ನೋಡಿ ಹಿಗ್ಗುತ್ತ “ಲೋಕದಲ್ಲಿ ಇಂತಹ ಒಳ್ಳೆಯವಸ್ತುಗಳು ಬಹುವಿರಳ. ಈಗ ನಾನು ಉಪಕಾರಕ್ಕೆ ಪ್ರತ್ಯುಪಕಾರವನ್ನು ಮಾಡಿದುದಾಯಿತು. ಇನ್ನು ಆಪಕಾರವಾಡಿದವರಿಗೆ ಪ್ರತಿಕ್ರಿಯೆಯನ್ನು ಮಾಡಬೇಕು” ಎಂದುಕೊಂಡು ಹೋದನು.

ಇಷ್ಟರಲ್ಲಿಯೇ ನಾವಿಕ ದಾಶನು ಹಡಗಿನಿಂದಿಳಿದು ದೋಣಿಯಲ್ಲಿ ಹೊರಟು ದಡವನ್ನು ಸೇರಿ, ಧನಕೋಟಿಯ ಬಳಿಗೆ ಬಂದು “ಮಹಾಸ್ವಾಮಿ! ಹಡಗು ಸುಖವಾಗಿ ಬಂದಿತು, ಸಾಮಾನುಗಳೆಲ್ಲವೂ ಸರಿಯಾಗಿವೆ” ಎಂದನು. “ಮುಳುಗಿಹೋಗಿದ್ದ ಹಡಗೂ ಸಾಮಾನುಗಳೂ ಹೇಗೆ ಸರಿಯಾಗಿ ಪುನಃ ಬಂದುವು?” ಎಂದು ಧನಕೋಟಿಯು ಕೇಳಲು ದಾಶನು ಅಂತರಿಕ್ಷವನ್ನು ತೋರಿಸಿದನು.

ಇಪ್ಪತ್ತನೂರನೆಯ ಅಧ್ಯಾಯ

ನಾವಿಕ ಸೈಂಧವ

ಈ ಸಂಗತಿಗಳೆಲ್ಲ ನಡೆದ ಸುಮಾರು ಏಳೆಂಟು ವರ್ಷಗಳಾದ ಮೇಲೆ ದೇಶಾಟನವನ್ನು ಮಾಡುತ್ತಲಿದ್ದ ವೀರಸಿಂಹ ಉದಯಸಿಂಹರೆಂಬ ಅಮರ ಪುರದ ಶ್ರೀಮಂತರ ಮಕ್ಕಳಿಬ್ಬರು ಉತ್ತರದೇಶದ ಒಂದು ರೇವುಪಟ್ಟಣದಲ್ಲಿ ಹರಾತ್ತಾಗಿ ಸಂಧಿಸಿದರು. ಇಬ್ಬರೂ ಹುಟ್ಟಿದಂದಿನಿಂದಲೂ ಗೆಳೆಯರು. ಅಲ್ಲಲ್ಲಿ ನೋಡಿದ ವಿಶೇಷಗಳನ್ನು ಒಬ್ಬರಿಗೊಬ್ಬರು ಹೇಳಿಕೊಂಡ ಬಳಿಕ ಇಂದ್ರಪ್ರಸ್ಥದಲ್ಲಿ ನಡೆಯುವ ಲೋಕಪ್ರಸಿದ್ಧವಾದ ಉತ್ಸವವನ್ನು ಒಟ್ಟಿಗೆ ನೋಡಲು ಒಪ್ಪಿದರು. ಇಂದ್ರಪ್ರಸ್ಥವು ಬಹು ವಿಸ್ತಾರವಾದ ಪಟ್ಟಣ, ಮೇಲೂ ಪುಣ್ಯ

ಕ್ಷೇತ್ರ , ಇಂತಹ ಸ್ಥಳವನ್ನು ನೋಡಬೇಕಾದರೆ ಅಲ್ಲಿಯ ಮಹಾತ್ಮಿಗಳ ನ್ನೇಲ್ಲಾ ಜಿನ್ನಾಗಿ ತಿಳಿದವರ ಸಹಾಯವಿರಬೇಕು. ವಿರಸಿಂಹನು ಆ ಪಟ್ಟಣದಲ್ಲಿಯೇ ಮೂರು ನಾಲ್ಕು ವರ್ಷಗಳದ್ದುದರಿಂದ ಯಾರ ಸಹಾಯವೂ ಅವರಿಗೆ ಬೇಕಾಗಲಿಲ್ಲ.

ಇಂದ್ರಪ್ರಸ್ಥದಲ್ಲಿ ಉತ್ಸವಕಾಲದಲ್ಲಿ ಅನುಕೂಲವಾದ ಬಿಡಾರವು ದೊರೆ ಯುವುದು ಕಷ್ಟವಾದುದರಿಂದ ತನ್ನ ವರಿಚಯಸ್ಥನಾದ ಪಶುಪತಿಯೆಂಬ ಒಬ್ಬ ದೊಡ್ಡ ಭೋಜನಶಾಲಾಧಿಕಾರಿಗೆ ವಿರಸಿಂಹನು ಒಡನೆಯೇ ಒಂದು ಕಾಗದ ವನ್ನು ಬರೆದು, ದಿನ ಒಂದಕ್ಕೆ ಒಂದೊಂದು ಕೊಟ್ಟಡಿಗೆ ಒಂದೊಂದು ವರಹ ದಂತೆ ಎರಡು ಕೊಟ್ಟಡಗಳನ್ನು ಬಾಡಿಗೆಗೆ ಗೊತ್ತುಮಾಡಿಕೊಂಡನು. ಉತ್ಸವಾರಂಭಕ್ಕೆ ಇನ್ನೂ ಐದು ದಿನಗಳಿದ್ದುವು; ಈ ಮಧ್ಯೆ ಉದಯ ಸಿಂಹನು “ನಾನು ಇಲ್ಲಿಗೆ ಸವಿಾಪದಲ್ಲಿರುವ ಒಂದೆರಡು ಊರುಗಳನ್ನು ನೋಡಿಕೊಂಡು ಇಂದ್ರಪ್ರಸ್ಥಕ್ಕೆ ಹೋಗುವೆನು ; ನೀನು ಲಕ್ಷದ್ವೀಪಗಳಲ್ಲಿ ಬೇಟೆಯಾಡಿಕೊಂಡು ಸಕಾಲದಲ್ಲಿ ನನ್ನನ್ನು ಸೇರುವನಾಗು” ಎಂದು ವಿರ ಸಿಂಹನೊಡನೆ ಹೇಳಿ ಇಬ್ಬರೂ ಅಲ್ಲಲ್ಲಿಗೆ ಪ್ರಯಾಣ ಮಾಡಿದರು.

ಆ ದಿನ ಸಾಯಂಕಾಲ ವಿರಸಿಂಹನು ರೇವಿನಲ್ಲಿದ್ದ ದೊಡ್ಡ ದೋಣಿ ಗಳಲ್ಲಿ ಪ್ರಶಸ್ತವಾದುದೊಂದನ್ನು ಹತ್ತಿ, ಲಕ್ಷ ದ್ವೀಪಗಳಲ್ಲಿ ಮುಖ್ಯವಾದ ಶ್ವೇತ ದ್ವೀಪಕ್ಕೆ ಬಿಡು ಎಂದು ದೋಣಿಯವನಿಗೆ ಹೇಳಲು, ದೋಣಿಯು ಗರುಡ ವೇಗದಿಂದ ಹೊರಟು ಮರುದಿನ ಸೂರ್ಯೋದಯಕ್ಕೆ ಸರಿಯಾಗಿ ಶ್ವೇತದ್ವೀಪ ವನ್ನು ಸೇರಿತು. ವಿರಸಿಂಹನಿಗೆ ಅಲ್ಲಿ ಅನುಕೂಲವಾದ ಬೇಟೆಯಾವುದೂ ಸಿಕ್ಕದೆ ಅಸಮಾಧಾನವಾದುದನ್ನು ನೋಡಿ, ದೋಣಿಯ ಯಜಮಾನನಾದ ಗುಹನೆಂಬವನು, “ಸ್ವಾಮಿ! ಇಲ್ಲಿಗೆ ಇವತ್ತು ಮೈಲಿ ದೂರದಲ್ಲಿ ಪ್ರತ್ಯೇಕ ವಾದ ಒಂದು ದ್ವೀಪವಿರುವುದು ; ಅಲ್ಲಿ ಕಾಡು ಮೃಗಗಳು ವಿಶೇಷವಾಗಿ ಇಲ್ಲ ವಾದರೂ ಕಾಡುಮೇಕೆ ಕುರಿಗಳು ಹೇರಳವಾಗಿ ಬೇಟೆಗೆ ಬಹು ಅನುಕೂಲ ವಾಗಿರುವುದು” ಎಂದನು.

“ಆ ದ್ವೀಪದ ಹೆಸರೇನು?”

“ಮಲಯದ್ವೀಪ.”

“ಅದರಲ್ಲಿ ಬೇಟೆಯಾಡಲು ನನಗೆ ಅಪ್ಪಣೆಯಿಲ್ಲವಲ್ಲಾ.”

“ಅಲ್ಲಿ ಜನಗಳೇ ಇಲ್ಲ ; ಯಾರ ಅಪ್ಪಣೆ ಬೇಕು ?”

“ಅಲ್ಲಿ ಜನಗಳೇ ಇಲ್ಲವೇ ?”

“ಅದು ಬರಿಯ ಕಲ್ಲುಬಂಡೆಗಳಿಂದ ತುಂಬಿ, ವ್ಯವಸಾಯಕ್ಕೆ ಅನುಕೂಲವಿಲ್ಲವಾಗಿ ಜನಗಳೇ ಇಲ್ಲ.”

“ಅದು ಬರಿಯ ಬಂಡೆಗಳಿಂದ ತುಂಬಿದ್ದರೆ ಅಲ್ಲಿನ ಮೇಕೆ ಕುರಿಗಳಿಗೆ ಬಂಡೆಗಳೇ ಆಹಾರವೋ ?”

“ಬಂಡೆಗಳ ಸಂದಿನಲ್ಲಿ ಹುಟ್ಟುವ ಗುರುಕೆಗಳನ್ನೂ, ಗಿಡಗಳಲ್ಲಿರುವ ಸೊಪ್ಪುಗಳನ್ನೂ ತಿನ್ನುವುವು.”

“ಒಂದುವೇಳೆ ರಾತ್ರಿ ನಾನು ಅಲ್ಲಿ ನಿಂತರೆ ಮಲಗಲು ಅನುಕೂಲ ಸ್ಥಳವುಂಟೋ ?”

“ಅದರಲ್ಲಿ ಗಿಡದ ಪೊದರುಗಳು ಇರುವುವು. ಅಲ್ಲಿ ಬೇಕಾದರೆ ಮಲಗಬಹುದು ; ಇಲ್ಲದಿದ್ದರೆ ನಮ್ಮ ದೋಣಿಯು ಇದ್ದೇ ಇದೆ.”

“ಹಾಗಾದರೆ ಆ ದ್ವೀಪಕ್ಕೆ ಹೋಗೋಣ” ಎಂದು ವಿರಸಿಂಹನು ಹೇಳುತ್ತಲೇ ದೋಣಿಯಲ್ಲಿದ್ದ ನಾವಿಕರೆಲ್ಲರೂ ಒಬ್ಬರ ಮುಖವನ್ನು ಒಬ್ಬರ ನೋಡಿ, ಗುಸುಗುಸು ಎಂದು ಮಾತನಾಡತೊಡಗಿದರು, ಅದನ್ನು ಕಂಡು ವಿರಸಿಂಹನು “ಏಕೆ ಅನುಮಾನ ?” ಎನ್ನಲು, ಗುಹನು “ಮಹಾಸ್ವಾಮಿ! ಮತ್ತೇನೂ ಇಲ್ಲ ; ಅಲ್ಲಿ ತೆರಿಗೆಯನ್ನು ಕೊಡದೆ ನೋಸಮಾಡುವ ಕಳ್ಳವ್ಯಾಪಾರಿಗಳೂ ಮತ್ತು ಕಡಲುಗಳ್ಳದೂ ಅಡಿಗಡಿಗೆ ಬಂದು ಇಳಿಯುವುದುಂಟು. ಅದನ್ನು ತಿಳಿಸೋಣವೋ ಬೇಡವೋ ಎಂದು ಯೋಚಿಸಿದೆವು” ಎಂದನು.

“ಆವರು ನಮ್ಮನ್ನೇನು ಮಾಡಾಯ ?”

“ಕಳ್ಳವ್ಯಾಪಾರಿಗಳು ಒಬ್ಬರ ತಂಟೆಗೂ ಹೋಗರು. ಕಡಲುಗಳ್ಳರ ಸಹವಾಸ ಕೆಟ್ಟದು ; ಅವರೂ ದೊಡ್ಡ ದೊಡ್ಡ ಹಡಗುಗಳ ಮತ್ತು ಹಣಗಾರರ ಮೇಲೆ ಬೀಳುವರೇ ಹೊರತು ನಮ್ಮಂಥವರ ಗೋಜಿಗೆ ಬಾರರು.”

“ಹಾಗಾದರೆ ಆ ದ್ವೀಪಕ್ಕೆ ಹೋಗೋಣ, ನಡೆ” ಎಂದು ವಿರಸಿಂಹನು ಹೇಳಲು, ಒಡನೆಯೇ ದೋಣಿಯು ಮಲಯದ್ವೀಪಕ್ಕೆ ಹೊರಟಿತು. ಸ್ವಲ್ಪ ದೂರ ಹೋದ ಬಳಿಕ “ಕಡಲುಗಳ್ಳರ ಸಮಾಚಾರವನ್ನೇ ಈಚೆಗೆ ನಾನು ಕೇಳಿ

ರಲಿಲ್ಲ, ಅವರೆಲ್ಲರೂ ಧ್ವಂಸವಾಗಿ ಹೋದರೆಂದು ತಿಳಿದಿದ್ದೆನು” ಎಂದು ಯೋಚನೆ ಮಾಡುತ್ತ, ವಿರಸಿಂಹನು ಗುಹನನ್ನು ಕರೆದು “ಅಮರದೇಶದ ರಾಜನು ಸುತ್ತುಮುತ್ತೂ ಇರುವ ರಾಜರ ಸಹಾಯದಿಂದ ಈ ಕಡಲುಗಳ್ಳರನ್ನು ನಿರ್ಮೂಲಮಾಡಿದ್ದನಲ್ಲ, ವುನಃ ಅವರು ಹೇ ಗುಂಟಾದರು” ಎಂದು ಕೇಳಿದನು.

“ಮಹಾಸ್ವಾಮಿ! ಇಂದ್ರವ್ರಸ್ಥದ ದೊರೆಯು ಆ ಪಟ್ಟಣದ ಸುತ್ತು ಮುತ್ತಲೂ ಇರುವ ಕಳ್ಳರ ಗುಂವನ್ನು ಹೇಗೆ ನಿರ್ಮೂಲ ಮಾಡಿದನೋ, ಹಾಗೆಯೇ ಅಮರದೇಶದ ರಾಜನು ಈ ಕಡಲುಗಳ್ಳರನ್ನೂ ನಿರ್ಮೂಲ ಮಾಡಿದನು ; ಇಂದ್ರವ್ರಸ್ಥದ ಹೆಬ್ಬಾಗಿಲುಗಳಲ್ಲಿ ಈಗಲೂ ಪ್ರತಿದಿನವೂ ಕಳ್ಳತನವು ಹೇಗೆ ನಡೆಯುತ್ತಲಿದೆಯೋ ಹಾಗೆಯೇ ಈ ಕಡಲಿನಲ್ಲಿಯೂ ಆಗಾಗ ಕಳ್ಳತನವು ನಡೆಯುತ್ತಲೇ ಇದೆ. ಕೆಲವು ಹಡಗುಗಳು ಊರನ್ನು ನೇರದೆ ಹೋದ ಕಡೆ ಗೊತ್ತಿಲ್ಲದೆ ಹೋಗುವುದನ್ನೂ, ಸಾಧಾರಣವಾಗಿ ಅಂತಹ ಹಡಗುಗಳು ಬ್ಲಂಡೆಗಳಿಗೆ ತಗುಲಿಯೋ, ಸುಂಟರ ಗಾಳಿಗೆ ಸಿಕ್ಕಿಯೋ ಹೋದುವೆಂಬ ವರ್ತಮಾನವನ್ನೂ ಆಗಾಗ ತಾವು ಕೇಳುತ್ತಲಿರಬಹುದು. ಈ ಬಂಡೆಗಳು ಅಧನಾ ಸುಂಟರಗಾಳಿಯು ಎಂಟು ಹತ್ತು ಮಂದಿ ಬಲಿಷ್ಠರಿರುವ ವೇಗವಾದ ದೋಣಿಗಳಲ್ಲದೆ ಮತ್ತಾವುವೂ ಅಲ್ಲ. ಇಂತಹ ದೋಣಿಗಳು ಕತ್ತಲೆಯಾದ ದಿನಗಳಲ್ಲಿ ಹಡಗುಗಳು ಬರುವ ದಾರಿಯಲ್ಲಿ ನಿರ್ಜನವಾದ ದ್ವೀಪಗಳ ಪಕ್ಕದಲ್ಲಿದ್ದು ಕೊಂಡು ಬಂದ ಹಡಗುಗಳ ಮೇಲೆ ಏಕಾಏಕಿ ಬಿದ್ದು ಕೊಳ್ಳೆಹೊಡೆಯುವುವು ”

“ಹಾಗಾದರೆ ಹಣವನ್ನು ಸೂರೆಗೊಟ್ಟ ಜನರು ಸರ್ಕಾರಕ್ಕೆ ಏತಕ್ಕೆ ಈ ಸಂಗತಿಯನ್ನು ತಿಳಿಸಬಾರದು ?”

“ ಏತಕ್ಕೆ? ಏತಕ್ಕೆ? ” ಎಂದು ಗುಹನು ನಕ್ಕು “ ಇವರು ಹಡಗಿನಲ್ಲಿರುವ ಜನರ ಕೈಕಾಲುಗಳನ್ನು ಕಟ್ಟಿ ಪ್ರತಿಯೊಬ್ಬನಿಗೂ ಒಂದು ಕಬ್ಬಿಣದ ಗುಂಡನ್ನು ಕಟ್ಟಿ, ಬೆಲೆಯುಳ್ಳ ಪದಾರ್ಥಗಳನ್ನೆಲ್ಲಾ ತಮ್ಮ ದೋಣಿಗೆ ಸಾಗಿಸಿ, ಹಡಗಿನ ತಳದಲ್ಲಿ ಒಂದು ದೊಡ್ಡ ರಂಧ್ರವನ್ನು ಮಾಡಿ ಬಿಟ್ಟು ಹೊರಟು ಹೋಗುವರು. ಸ್ವಲ್ಪ ಹೊತ್ತಿನಲ್ಲಿಯೇ ಹಡಗು ಈ ಕಡೆ ಆ ಕಡೆ ಓಲಾಡುತ್ತ, ಹತ್ತು ನಿಮಿಷಗಳಲ್ಲಿ ಒಂದು ದೊಡ್ಡ ಗುಂಡು ಹಾರಿದಂತೆ ಸದ್ದಾಗುವುದು ; ಆ ಮೇಲೆ ಹಡಗಿರುವ ಸ್ಥಳವು ದೇವರಿಗೆ ಗೊತ್ತಾಗಬೇಕಲ್ಲದೆ ಮನುಷ್ಯರಿಗೆ ಬೇರೆ ಗೊತ್ತಾಗದು.

ಸೂರೆಗೊಟ್ಟವರು ಸರ್ಕಾರಕ್ಕೆ ಸಂಗತಿಯನ್ನು ತಿಳಿಸುವುದಿಲ್ಲವೆಂಬುದಕ್ಕೆ ಇದೇ ಕಾರಣ. ಗೊತ್ತಾಯಿತೋ?”

ತನಗೆ ಈ ವರ್ತಮಾನ ಮೊದಲೇ ತಿಳಿದಿದ್ದರೆ ವೀರಸಿಂಹನು ಮಲಯ ದ್ವೀಪಕ್ಕೆ ಹೊರಡುತ್ತಲೇ ಇರಲಿಲ್ಲ; ಹೊರಟಮೇಲೆ ಹಿಂದಿರುಗುವುದು ಹೇಡಿ ತನವೆಂದು ತಿಳಿದು ಗುಹನನ್ನು ಕುರಿತು “ ಈ ಪ್ರಾಂತ್ಯಗಳಲ್ಲಿ ಬೇಕಾದಷ್ಟು ಸುತ್ತಿದ್ದೇನೆ; ಇಂತಹ ಕಳ್ಳರ ಸುದ್ದಿಯನ್ನೇ ನಾನು ಕೇಳಿ ಇಲ್ಲ; ಒಂದು ವೇಳೆ ಅವರು ನಮ್ಮಮೇಲೆ ಬಿದ್ದರೂ ನಾವು ಭಯಪಡಕೆಲಸವಿಲ್ಲ ” ಎಂದು ತಾನು ತಂದಿದ್ದ ಮೂರು ಕೋವಿಗಳಿಗೂ ಗುಂಡನ್ನೂ ಮದ್ದನ್ನೂ ತುಂಬಿ ಸಿದ್ಧಮಾಡಿ ಪಕ್ಕದಲ್ಲಿಟ್ಟುಕೊಂಡನು

ಮಾರನೆಯ ದಿನ ದೋಣಿಯು ಮಲಯದ್ವೀಪವನ್ನು ಸೇರುವುದರೊಳ ಗಾಗಿ ಕತ್ತಲಾಯಿತು; ಆ ದ್ವೀಪವು ಕತ್ತಲೆಯಲ್ಲಿ ಒಂದು ದೊಡ್ಡ ಭೂತವು ನಿಂತಿರುವಂತೆ ತೋರುತ್ತಿದ್ದಿತು. ದೋಣಿಯು ಇನ್ನೂ ಸ್ವಲ್ಪ ಸಮೀಪಕ್ಕೆ ಹೋಗುತ್ತಲೇ ಇದರಲ್ಲಿ ಒಂದು ಕಡೆ ಬೆಂಕಿಯು ಹೊತ್ತಿಸಿದ್ದಂತೆ ಕಾಣಿಸಿತು. “ ಇದೇನು ಬೆಂಕಿ ” ಎಂದು ವೀರಸಿಂಹನು ಕೇಳಲು, ಗುಹನು “ ಉಷ್ಣ! ಯಾರೋ! ಅಲ್ಲಿ ಬಂದು ಇಳಿದಿರಬೇಕು ” ಎಂದನು.

ಆಗ ವೀರಸಿಂಹನು ತನ್ನ ಧ್ವನಿಯನ್ನು ತಗ್ಗಿಸಿ “ ಇದು ನಿರ್ಜನವಾದುದೆಂದು ನೀನು ಹೇಳಿರಲಿಲ್ಲವೇ? ” ಎಂದನು.

“ ಅಹುದು ಮಹಾಸ್ವಾಮಿ! ಅದರೆ ಕಳ್ಳವ್ಯಾಪಾರಿಗಳೂ, ಕಡಲುಗ ಳ್ಳರೂ ಆಗಾಗ ಬಂದು ಇಲ್ಲಿ ಇಳಿಯುವುದುಂಟು ಎಂದು ಆಗಲೇ ತಮಗೆ ನಾನೇ ತಿಳಿಸಿರಲಿಲ್ಲವೇ? ”

“ ಇಲ್ಲಿರುವವರು ಕಳ್ಳರಾಗಿದ್ದರೆ ತಾವಿರುವ ಸ್ಥಳ ಎಲ್ಲರಿಗೂ ತಿಳಿಯು ವಂತೆ ಬೆಂಕಿ ಹಾಕಿಕೊಂಡು ಇರುವರೇ? ”

“ ಅವರಾರೋ ಈಗ ತಿಳಿದು ಬರುವೆನು ” ಎಂದು ಗುಹನು ಹೇಳಿದು ದಕ್ಕೆ ವೀರಸಿಂಹನು “ ಅದು ಹೇಗೆ ” ಎಂದು ಕೇಳಲು, “ ಹೀಗೆ ” ಎಂದು ಬೆಂಕಿಯಿದ್ದ ಕಡೆ ಬಿಟ್ಟು ಮರೆಯಾಗಿರುವ ಮತ್ತೊಂದು ಕಡೆಯಲ್ಲಿ ದೋಣಿ ಯನ್ನು ನಿಲ್ಲಿಸಿ, ಸದ್ದಿಲ್ಲದಂತೆ ಲಂಗರನ್ನು ಇಳಿಯಬಿಟ್ಟು, ಮೈಯ್ಯ ಮೇಲಿನ ಬಟ್ಟೆಗಳನ್ನು ತೆಗೆದು, ದೋಣಿಯಲ್ಲಿಟ್ಟು, ನೀರಿನಲ್ಲಿ ಮೆಲ್ಲಗೆ ಇಳಿದನು.

ಅವನೆತ್ತ ಹೋದನೆಂಬುದು ಕತ್ತಲಲ್ಲಿ ಕಾಣಿಸಲಿಲ್ಲ. ಆದರೆ ಒಂದು ಬಿಳಿಯ ಗೆರೆ ಮಾತ್ರ ದೋಣಿಯಿಂದ ದಡಕ್ಕೆ ನೀರಿನಲ್ಲಿ ಹಬ್ಬುವಂತೆ ತೋರಿ ಕೊನೆಗೆ ಆ ಗೆರೆಯೂ ಕಾಣಿಸಲಿಲ್ಲ. ಸುಮಾರು ಅರ್ಧ ಗಂಟೆಯ ಮೇಲೆ ಪುನಃ ದಡ ದಿಂದ ಆ ಬಿಳಿಯ ಗೆರೆಯು ಕಾಣಿಸಿಕೊಂಡು ದೋಣಿಯವರೆಗೆ ಬಂದಕೂಡಲೇ ಗುಹನು ದೋಣಿಯನ್ನು ಹತ್ತಿಬಂದು, “ಮಹಾಸ್ವಾಮಿ ! ಅಲ್ಲಿ ಆರು ಮಂದಿ ಇರುತ್ತಾರೆ ; ಅವರಲ್ಲಿ ಇಬ್ಬರು ಕಡಲುಗಳ್ಳರು, ಮಿಕ್ಕವರು ಕಳ್ಳವ್ಯಾಪಾರಿ ಗಳು” ಎಂದನು.

“ಕಳ್ಳ ವ್ಯಾಪಾರಿಗಳ ಸಂಗಡ ಕಳ್ಳರಿಗೇನು ಕೆಲಸ ?”

“ಸ್ವಾಮಿ ! ನಾವು ಒಬ್ಬರಿಗೊಬ್ಬರು ಸಹಾಯ ಮಾಡದಿದ್ದರೆ ಬದು ಕುವುದು ಹೇಗೆ ? ಅನೇಕಾವೃತ್ತಿ ಪೋಲೀಸಿನವರು ಕಳ್ಳರನ್ನು ಅಟ್ಟಿಸಿ ಕೊಂಡು ಬಂದಾಗ, ಅವರು ನಮ್ಮಂಥವರನ್ನಾದರೂ ಕಂಡರೆ, ಕಾಪಿಡಿ ಎಂದು ಸಂಕೇತದಲ್ಲಿ ಬೇಡುವರು. ಆಗ ಅವರಿಗೆ ನಾವು ಸಹಾಯ ಮಾಡಿ ದರೆ ಅವರು ನಮಗೆ ಅನೇಕವೇಳೆ ಉಪಕಾರ ಮಾಡುವರು.”

“ಅವರು ನಿಮಗೆ ಮಾಡುವ ಉಪಕಾರವಾವುದು ?”

“ನಮ್ಮ ಸರಕುಗಳನ್ನು ಇಳಿಸಲು ಸರ್ಕಾರದವರ ತೊಂದರೆಯಿಲ್ಲದೆ ಏಕಾಂತವಾಗಿಯೂ ಅನುಕೂಲವಾಗಿಯೂ ಇರುವ ಸ್ಥಳಗಳನ್ನು ತೋರಿಸುವುದು.”

“ಹಾಗಾದರೆ ನೀನೊಬ್ಬ ಕಳ್ಳ ವ್ಯಾಪಾರಿಯೆಂದು ತೋರುತ್ತದೆ.”

“ಮಹಾಸ್ವಾಮಿ ! ಹೇಗಾದರೂ ಜೀವನ ನಡೆಯಬೇಕಲ್ಲ.”

“ನೀನು ಕಳ್ಳವ್ಯಾಪಾರಿಯಾಗಿದ್ದರೆ ನಿನಗೆ ಅವರೆಲ್ಲರೂ ತಿಳಿದಿರ ಬೇಕು.”

“ನಾನವರನ್ನು ಬಲ್ಲೆ.”

“ಹಾಗಾದರೆ ನಾವಿಲ್ಲಿಳಿದರೆ ಭಯವೇನು ?”

“ಸ್ವಾಮಿ ! ಕಳ್ಳವ್ಯಾಪಾರಿಗಳು ಕಳ್ಳರಲ್ಲ.”

“ಆ ಇಬ್ಬರು ಕಳ್ಳರೋ ?”

“ನ್ಯಾಯವಾಗಿ ನೋಡಿದರೆ ಅವರೂ ಕಳ್ಳರಲ್ಲ ; ಅವರು ತಮ್ಮ ದೇಶ

ದಲ್ಲಿ ತಮ್ಮ ಹಗೆಗಳನ್ನು ಕೊಂದು ಅಲ್ಲಿಯ ಸರ್ಕಾರದವರ ಭಾದೆಯಿಂದ ತಪ್ಪಿಸಿಕೊಂಡು ಇಲ್ಲಿ ಬಂದು ಸೇರಿರುವರು.’’

“ಅವರು ಆರು ಮಂದಿಗೆ ನಾವಾರು ಮಂದಿ ಇರುವೆವು; ಅವರೇನಾದರೂ ನಮ್ಮನ್ನು ತಂಟೆ ಮಾಡಿದರೆ ನಾನು ಅವರನ್ನು ಬಲಿಹಾಕಿ ಬಿಡುವೆನು” ಎಂದು ತನ್ನ ಕೋವಿಗಳನ್ನು ಗುಹನಿಗೆ ತೋರಿಸಿದನು.

“ಹಾಗಾದರೆ ಇಲ್ಲಿ, ಇಳಿಯೋಣವೋ”

“ಹೂಂ”

ಗುಹನ ಕಥೆಗಳನ್ನು ಸಂಪೂರ್ಣವಾಗಿ ನಂಬದಿದ್ದರೂ ವಿರಸಿಂಹನಿಗೆ ಮನಸ್ಸಿನಲ್ಲಿ ಸ್ವಲ್ಪ ಭಯವುಂಟಾಯಿತು. ದೋಣಿಯವರೂ ಆ ಕಳ್ಳವ್ಯಾಪಾರಿಗಳೂ ಒಂದಾದರೆ ತನ್ನನ್ನು ಏನ ಬೇಕಾದರೂ ಮಾಡಬಹುದು; ಆದುದರಿಂದ ಅವರ ಚರ್ಮಗಳನ್ನು ಬಹು ಜಾಗರೂಕತೆಯಿಂದ ನೋಡುತ್ತಲಿರಬೇಕು ಎಂದು ಯೋಚಿಸಿ, ವಿರಸಿಂಹನು ದೋಣಿಯವರ ಮೇಲೆ ಕಣ್ಣಿಟ್ಟು, ಕೈಯಲ್ಲಿ ಕೋವಿಗಳನ್ನು ಹಿಡಿದು ಎದ್ದನು. ಇಷ್ಟರಲ್ಲಿ ದೋಣಿಯು ಪುನಃ ಬೆಂಕಿಯಿದ್ದ ಕಡೆಗೆ ಬರಲು, ಗುಹನು ನಾವಿಕರ ಹಾಡು ಒಂದನ್ನು ಗಟ್ಟಿಯಾಗಿ ಹಾಡಿದನು. ಆಗ ಬೆಂಕಿ ಕಾಯುತ್ತಲಿದ್ದವರು ನಮಗೆ ತಿಳಿದವರಾರೋ ಬರುತ್ತಾರೆ ಎಂದು ಸುಮ್ಮನಿದ್ದರು. ದೋಣಿಯು ಸ್ವಲ್ಪ ಮುಂದಕ್ಕೆ ಹೋಗಿ ಅಲ್ಲಿದ್ದ ಒಂದು ಕೊಲ್ಲಿಯನ್ನು ಪ್ರವೇಶಿಸಿತು; ಜನಗಳು ಇಳಿಯುವುದಕ್ಕೆ ಹೋಗಲು ಅಲ್ಲಿದ್ದ ಕಾವಲುಗಾರನೊಬ್ಬನು, ಯಾವುದು ಎಂದು ಕೇಳಿ ತನ್ನ ಭುಜದಮೇಲಿದ್ದ ತುಪಾಕಿಯನ್ನು ಅವರಿಗೆ ಗುರಿಕಟ್ಟಿ ಹಿಡಿದನು; ಅದನ್ನು ನೋಡಿ ವಿರಸಿಂಹನು ತನ್ನ ಕೋವಿಯನ್ನು ಕಾವಲುಗಾರನ ಮೇಲೆ ಹಾರಿಸಲು ಸಿದ್ಧನಾದನು.

ಆಗ ಗುಹನು “ಮಹಾಸ್ವಾಮಿ! ಸ್ವಲ್ಪ ನಿದಾನಿಸಬೇಕು” ಎಂದು ಹೇಳಿ, ಕಾವಲುಗಾರನ ಸಂಗಡ ಕೆಲವು ಸಂಕೇತವಾದ ಮಾತನ್ನಾಡಲು, ಅವನೂ ಅದೇ ಸಂಕೇತ ಭಾಷೆಯಲ್ಲಿ ಪ್ರತ್ಯುತ್ತರವನ್ನಿತ್ತಬಳಿಕ, “ಮಹಾಸ್ವಾಮಿ! ನೀವು ಇಳಿಯುವುದಕ್ಕೆ ವೊದಲು ನಿಮ್ಮ ಹೆಸರನ್ನು ಹೇಳಬೇಕು; ಹಾಗೇ ಮಾಡಲು ಇಷ್ಟವಿಲ್ಲವೋ” ಎಂದು ಕೇಳಿದನು.

“ಹೆಸರನ್ನು ಹೇಳಲು ನನಗೆ ಇಷ್ಟವಿಲ್ಲ” ಎಂದು ವಿರಸಿಂಹನು ಹೇಳಲು, ಗುಹನು ಅದನ್ನು ಆ ಕಾವಲುಗಾರನಿಗೆ ತಿಳಿಸುತ್ತಲೆ ಅವನು ಬೆಂಕಿಯ ಮುಂದೆ

ಕುಳಿತಿದ್ದವರಲ್ಲಿ ಒಬ್ಬನನ್ನು ಕರೆದು ಏನನ್ನೋ ಹೇಳಿಕಳುಹಿಸಿದನು. ಸ್ವಲ್ಪ ಹೊತ್ತಿನಮೇಲೆ ಅವನು ಹಿಂತಿರುಗಿ ಬಂದು ತಾನು ಹೋಗಿದ್ದ ಕೆಲಸದ ಫಲಿತಾಂಶವನ್ನು ತಿಳಿಸಿದ ಕೂಡಲೆ, ಕಾವಲುಗಾರನು ತುಪಾಕಿಯನ್ನು ಪುನಃ ಎತ್ತಿ ಭುಜದ ಮೇಲಿಟ್ಟುಕೊಂಡು, ದೋಣಿಯಲ್ಲಿದ್ದವರನ್ನು ನೋಡಿ “ಬಿಜಯ ಮಾಡಿಸಬಹುದು” ಎಂದನು.

ಎಲ್ಲರೂ ದೋಣಿಯಿಂದ ಇಳಿದು ಬಂದರು. ಬರುತ್ತ ವೀರಸಿಂಹನು ಬೆಂಕಿಯ ಬಳಿ ಕೆಲವರು ರೊಟ್ಟಿ ಸುಡುತ್ತಲಿದ್ದುದನ್ನು ನೋಡಿ, ಗುಹನೊಡನೆ “ನನಗೆ ಹಸಿವು ಆಗುವುದರಿಂದ ಅವರನ್ನು ಕೇಳಿ, ಸ್ವಲ್ಪ ರೊಟ್ಟಿಯನ್ನು ತೆಗೆದು ಕೊಂಡು ಬಾ” ಎಂದನು. ಗುಹನು ಅವರನ್ನು ಕೇಳುತ್ತಿದ್ದಾಗ ಯಾವನೋ ಒಬ್ಬನು ಬಂದು ಅವನ ಕೂಡ ಮಾತನ್ನಾಡಿ ಹೋಗಲು, ಗುಹನು ವೀರಸಿಂಹನ ಬಳಿಗೆ ಬಂದು “ಮಹಾಸ್ವಾಮಿ! ಅವರದೇಶದಿಂದ ನೀವು ಬಂದಿರುವಿರಿ ಎಂದು ತಿಳಿದು ಇವರ ಯಜಮಾನರು ನಿಮ್ಮನ್ನು ಅವರ ಮನೆಗೇ ಊಟಕ್ಕೆ ಕರೆದುಕೊಂಡು ಬರುವಂತೆ ಹೇಳಿ ಕಳುಹಿಸಿದ್ದಾರೆ” ಎಂದನು.

“ಓಹೋ, ಇವರಿಗೆ ಯಜಮಾನನೂ ಒಬ್ಬನು ಉಂಟೋ!”

“ಸ್ವಾಮಿ! ಯಜಮಾನರಲ್ಲದಿದ್ದರೆ ಯಾವ ಕೆಲಸ ತಾನೇ ವಿವೇಕವಾಗಿ ನಡೆದೀತು”

“ಅವನ ಮನೆಯಲ್ಲಿದೆ?”

“ಅವರು ಇಲ್ಲಿಗೆ ಆಗಾಗಬರುತ್ತಾ ಇರುವುದರಿಂದ ಇಲ್ಲಿರುವ ಗುಹೆಯೊಂದನ್ನು ತಮ್ಮ ವಾಸಕ್ಕೆ ಅನುಕೂಲವಾಗಿರುವಂತೆ ಮಾಡಿಕೊಂಡಿರುವರು.”

“ನೀನು ಅವನನ್ನು ಬಲ್ಲೆಯೆಂದು ತೋರುತ್ತದೆ.”

“ಅವರನ್ನು ನಾನು ನೋಡಿಲ್ಲ, ಅವರ ವಿಷಯವನ್ನು ಕೇಳಿ ಬಲ್ಲೆ”

“ಅವರು ಒಳ್ಳೆಯವರೋ ಕೆಟ್ಟವರೋ?”

“ಎರಡೂ.”

“ಹಾಗೆಂದರೇನು?”

“ಒಳ್ಳೆಯವರಿಗೆ ಒಳ್ಳೆಯವರು. ಕೆಟ್ಟವರಿಗೆ ಕೆಟ್ಟವರು”.

“ಇವರಿಂದ ರೊಟ್ಟಿಯನ್ನು ತೆಗೆದು ತಿನ್ನುವುದಕ್ಕಿಂತ ಯಜಮಾನನ

ಮನೆಗೆ ಊಟಕ್ಕೆ ಹೋಗುವುದೇ ಮೇಲೆಂದು ತೋರುತ್ತದೆ. ನೀನೇನ ಹೇಳುತ್ತೀಯೆ”

“ಸ್ವಾಮಿ! ಹೋಗಬಹುದು; ಆದರೆ ಅವರು ಒಂದು ನಿಯಮವನ್ನು ಮಾಡಿರುವರು, ಅದಕ್ಕೆ ತಾವು ಒಪ್ಪಿಕೊಳ್ಳಬೇಕಾಗುವುದು”.

“ಅದೇನು?”

“ಒಳಗೆ ಹೋಗತಕ್ಕವರು ಬಟ್ಟೆಯಿಂದ ಕಣ್ಣುಕಟ್ಟಿಸಿಕೊಂಡು ಯಜಮಾನರ ಮುಂದೆ ನಿಂತು ಅವರು ಹೇಳುವ ವರೆಗೆ ಕಣ್ಣು ಕಟ್ಟನ್ನು ಬಿಚ್ಚಕೂಡದು. ಇದೇ ಅವರ ನಿಯಮ”.

ಈ ನಿಯಮವನ್ನು ಕೇಳುತ್ತಲೆ ವೀರಸಿಂಹನಿಗೆ ಅನುಮಾನವು ಹುಟ್ಟಿ, ಗುಹನ ಮುಖವನ್ನು ದೃಷ್ಟಿಸಿನೋಡಲು, ಅವನು “ತಮ್ಮ ಅಭಿಪ್ರಾಯವು ನನಗೆ ಗೊತ್ತಾಯಿತು; ಇದೇನೋ ಯೋಚಿಸಿ ಮಾಡಬೇಕಾದ ಕೆಲಸವೇ ಸರಿ” ಎಂದನು.

“ನೀನಾಗಿದ್ದರೆ ಏನು ಮಾಡುತ್ತಿದ್ದೆ?”

“ಊಟವೇನೋ ಒಳ್ಳೆಯದೆಂದು ಹೇಳುತ್ತಾರೆ, ಅದು ಹೇಗಾದರೂ ಇವರಿ ಗುಹೆಯು ನೋಡತಕ್ಕದ್ದೆಂದು ಅನೇಕರು ಹೇಳಿದ್ದಾರೆ; ಅವನ್ನು ನೋಡತೋಸುವುದರೂ ಹೋಗಬೇಕು. ನಾನಾಗಿದ್ದರೆ ಒಪ್ಪಿಕೊಳ್ಳುತ್ತಿದ್ದೆ”.

“ಈ ನಿಮ್ಮ ಯಜಮಾನನು ವಿಜಾತೀಯ ಮನುಷ್ಯನೆಂದು ತೋರುತ್ತದೆ.”

ಇದನ್ನು ಕೇಳಿ ಗುಹನು ಅತ್ತಿತ್ತ ನೋಡಿ ತನ್ನ ಧ್ವನಿಯನ್ನು ತಗ್ಗಿಸಿಕೊಂಡು “ಸ್ವಾಮಿ, ಇವರು ಶ್ರೀಮಂತರೆಂದೂ, ಗುಹೆಯು ಇಂದ್ರಭವನಕ್ಕೆ ಸಮಾನವಾಗಿದೆಯೆಂದೂ ನೋಡಿದ ಜನರು ಹೇಳಿದ್ದಾರೆ. ಅದು ನಿಜವೋ ಸುಳ್ಳೋ ಗೊತ್ತಿಲ್ಲ.”

“ನೀನು ಹೇಳುವುದನ್ನು ನೋಡಿದರೆ ದೇವತೆಗಳು ಅರಣ್ಯಗಳಲ್ಲಿ ಅರಮನೆಗಳನ್ನೂ, ಗುಹೆಗಳಲ್ಲಿ ಕುಬೇರನ ವಾಸಕ್ಕೆ ಯೋಗ್ಯವಾದ ಭವನಗಳನ್ನೂ ನಿರ್ಮಿಸಿದರೆಂದು ಹೇಳುವ ಯವನಯಾಮಿನಿವಿನೋದ ಕಥೆಯೇ ಜ್ಞಾಪಕಕ್ಕೆ ಬರುವುದು.”

“ಸ್ವಾಮಿ, ನಾನು ಕೇಳಿದುದನ್ನು ತಮ್ಮಲ್ಲಿ ಅರಿಕೆಮಾಡಿದೆ.”

“ಹಾಗಾದರೆ ನೀನು ಏನು ಹೇಳುತ್ತೀಯೆ, ಹೋಗಲೋ ಬೇಡವೋ?”

“ತಮ್ಮಿಷ್ಟ.”

ಗುಹನು ಹೀಗೆ ಹೇಳುತ್ತಲೇ ವೀರಸಿಂಹನಿಗೆ ಯೋಚನೆಯು ಹತ್ತಿತು.

“ಈ ಕಳ್ಳವ್ಯಾಪಾರಿಗಳ ಯಜಮಾನನು ಕಳ್ಳನೋ, ಸಭ್ಯನೋ? ಗುಹನು ಹೇಳುವಂತೆ ಶ್ರೀಮಂತನಾಗಿದ್ದರೆ ಇವನಿಗೆ ಕಳ್ಳವ್ಯಾಪಾರಿಗಳಸಹವಾಸವೇತಕ್ಕೇ? ಕಣ್ಣನ್ನು ಕಟ್ಟಿ ಗುಹೆಗೆ ಕರೆದುಕೊಂಡು ಹೋಗಲೇಕೆ? ನನ್ನಲ್ಲಿರುವ ದುಡ್ಡನ್ನು ಕಸುಗೊಳ್ಳಲೋಸುಗ ಊಟಕ್ಕೆ ಕರೆದಿರುವನೋ? ಇಲ್ಲಿರುವವರೆಲ್ಲರೂ ಅವನ ಕಡೆಯವರಾದುದರಿಂದ .ಹಾಗೆ ಕಸುಗೊಳ್ಳಬೇಕೆಂದಿದ್ದರೆ ಊಟಕ್ಕೆ ಕರೆಯದೆಯೇ ಆ ಕಾರ್ಯವನ್ನು ಮಾಡಬಹುದು. ಊಟದಲ್ಲಿಯೇ ಆಗಲಿ, ಪಾನದಲ್ಲಿಯೇ ಆಗಲಿ ಅಮಲೇರುವಂತೆ ಔಷಧವನ್ನು ಹಾಕಿ ಮೆಯ್ಯ ಮೇಲಿರುವುದನ್ನು ಕಸುಗೊಳ್ಳುವುದುಂಟು; ಒಂದು ವೇಳೆ ಅವನು ಹಾಗೆ ಮಾಡುವುದಾದರೆ ನನಗೆ ಬಡ್ಡಿ ಸುವುದನ್ನೆಲ್ಲಾ ಅವನೂ ಬಡ್ಡಿಸಿಕೊಂಡು ತಿಂದ ಹೊರತು ನಾನು ಮುಟ್ಟುವುದಿಲ್ಲ. ಅವನೆಂಥವನೋ, ಅವನಿರುವ ಗುಹೆಯು ಹೇಗಿರುವುದೋ, ನೋಡಬೇಕು” ಎಂದು ಯೋಚಿಸಿ, ಗುಹನನ್ನು ಕುರಿತು “ಊಟಕ್ಕೆ ಬರುತ್ತೇನೆಂದು ಯಜಮಾನನಿಗೆ ತಿಳಿಸು” ಎಂದನು.

ಈ ವಾರ್ತೆಯನ್ನು ಯಜಮಾನನಿಗೆ ತಿಳಿಸಲೋಸುಗ ಅವನ ಕಡೆ ಆಳನ್ನು ಹುಡುಕಿಕೊಂಡು ಗುಹನು ಹೊರಟಮೇಲೆ ವೀರಸಿಂಹನು ಅಲ್ಲಿದ್ದ ಕಾಮಲಾಗಾರನ ಸಮೀಪಕ್ಕೆ ಹೋಗಿ “ಇಲ್ಲಿ ಯಾವ ಹಡಗೂ ಇಲ್ಲವಲ್ಲಾ; ಈ ಜನರು ಹೇಗೆ ಬಂದರು?” ಎಂದು ಪ್ರಶ್ನೆಮಾಡಿದನು.

“ಅವರ ಹಡಗನ್ನು ನಾನು ಬಲ್ಲೆ.”

“ಅದು ಹೇಗಿರುವುದು?”

“ಅದಕ್ಕಿಂತ ಒಳ್ಳೆಯ ಹಡಗು ಎಲ್ಲಿಯೂ ಇಲ್ಲ.”

“ಈ ಕಳ್ಳವ್ಯಾಪಾರಿಗೆ ಅಷ್ಟು ಒಳ್ಳೆಯ ಹಡಗು ಎಲ್ಲಿ ಬಂದಿತು?”

“ಅವನು ಕಳ್ಳವ್ಯಾಪಾರಿಯೆಂದು ಯಾರು ಹೇಳಿದರು? ನಾನು ಹೇಳಲಿಲ್ಲವಲ್ಲಾ?”

“ನೀನು ಹೇಳಲಿಲ್ಲ; ಗುಹನು ಹೇಳಿದ ಹಾಗಿದ್ದಿತು.”

“ಗುಹನು ಅವನನ್ನು ನೋಡಿರಲಾರನು ; ಆಧವಾ ನೋಡಿದ್ದರೂ ದೂರದಲ್ಲಿ ನೋಡಿರಬಹುದು.”

“ಹಾಗಾದರೆ ಅವನಾರು ?”

“ಅವನನ್ನು ರಾಜಪುತ್ರನೆಂದು ಕೆಲವರು ಹೇಳುವರು ; ಇನ್ನು ಕೆಲವರು ಶ್ರೀಮಂತನೆಂದು ಹೇಳುವರು. ರಾಜಕುಮಾರನೋ ಶ್ರೀಮಂತನೋ ನನಗೆ ಗೊತ್ತಿಲ್ಲ. ಅವನಲ್ಲಿ ವಿಶೇಷಧನವಿರುವುದು ; ಇಷ್ಟಬಂದವರಿಗೆ ಯಥೇಚ್ಛವಾಗಿ ದ್ರವ್ಯವನ್ನು ಕೊಡುವನು ; ಯಾರಿಗಾದರೂ ಅಪತ್ತು ಬಂದು ಸರ್ಕಾರದವರಿಂದ ಪೀಡಿತರಾದರೆ ಅವರು ಅಪರಾಧಿಗಳಾಗಿದ್ದರೂ ಕಾಪಿಡುವನು. ಅವನಿಗೆ ಈ ಕಡಲಿನಲ್ಲಿರುವ ಕಳ್ಳರೂ ಕಳ್ಳವ್ಯಾಪಾರಿಗಳೂ ಭೃತ್ಯರು ; ಪ್ರಾಣಹೋದರೂ ಅವನು ಯಾವಾಗಲೂ ಸಂಚಾರ ಮಾಡುತ್ತಲೇ ಇರುವನು ; ಈ ದ್ವೀಪಕ್ಕೂ ಆಗಾಗ ಬರುವುದುಂಟು.”

“ಅವನ ಹೆಸರೇನು ?”

“ಅವನ ನಿಜವಾದ ಹೆಸರು ಯಾರಿಗೂ ತಿಳಿಯದು ; ಯಾವಾಗಲೂ ಸಮುದ್ರದಲ್ಲೇ ಸುತ್ತುತ್ತಲಿರುವುದರಿಂದ ನಾವಿಕಸೈಂಧವನೆಂದು ಎಲ್ಲರೂ ಕರೆಯುವರು. ಅವನೂ ಅದೇ ಹೆಸರನ್ನೇ ಹೇಳುವನು.”

“ಅವನು ವಾಸವಾಗಿರುವುದು ಎಲ್ಲಿ ?”

“ಸಮುದ್ರದಲ್ಲಿ,”

“ಯಾವ ದೇಶದವನು ?”

“ಅದು ಯಾರಿಗೂ ತಿಳಿಯದು ; ಒಂದೊಂದು ವೇಳೆ ಒಂದೊಂದು ದೇಶದವನಂತೆ ತೋರುವನು. ಪ್ರತಿಯೊಂದು ಭಾಷೆಯನ್ನೂ ಅದೇಶೀಯರಂತೆಯೇ ಚೆನ್ನಾಗಿ ಅಡುವನು.”

“ನೀನು ಅವನನ್ನು ಯಾವಾಗಲಾದರೂ ನೋಡಿರುವೆಯೋ ?”

“ಅಡಿಗಡಿಗೆ ನೋಡುವುದುಂಟು.”

“ಅವನೆಂತಹ ಮನುಷ್ಯ ?”

“ತಮ್ಮ ಪ್ರಶ್ನೆಯು ನನಗೆ ಸರಿಯಾಗಿ ತಿಳಿಯಲಿಲ್ಲ. ಹೇಗಾದರೂ ಈಗ ತಾವು ಅವನಲ್ಲಿ ದಯೆಮಾಡಿಸುತ್ತೀರಾಗಿ ತಾವೇ ಗೊತ್ತು ಮಾಡಿಕೊಳ್ಳಬಹುದು.”

“ಎಲ್ಲಿ ಊಟಮಾಡುತ್ತಾನೆ?”

“ಗುಹೆಯಲ್ಲಿ.”

“ಈ ದ್ವೀಪವು ನಿರ್ಜನವಾದುದಲ್ಲವೇ?”

“ಆಹುದು.”

“ಯಾರೂ ಇಲ್ಲದ ವೇಳೆಯಲ್ಲಿ ಗುಹೆಯನ್ನು ಹೊಕ್ಕು ನೋಡಬೇಕೆಂಬ ಆಸೆಯು ನಿನಗೆ ಯಾವಾಗಲೂ ಆಗಲಿಲ್ಲವೋ”

“ಸ್ವಾಮಿ! ಆ ಆಸೆಯಿಂದಲೇ ಎಷ್ಟೋಜನರು ಬಹು ಪ್ರಯತ್ನ ಪಟ್ಟರು; ಯಾರಿಗೂ ಗುಹೆಯ ಬಾಗಿಲೇ ಗೋಚರವಾಗಲಿಲ್ಲ. ಆ ಯಜಮಾನನಲ್ಲಿರುವ ಮಂತ್ರವನ್ನು ಹೇಳಿದ ಹೊರತು ಗುಹೆಯು ಬಾಯಿಬಿಡುವುದೂ ಇಲ್ಲ. ಮುಚ್ಚುವುದೂ ಇಲ್ಲವೆಂದು ಜನರು ಹೇಳುವರು; ಅದು ನಿಜವೆಂದು ನನಗೂ ತೋರುತ್ತದೆ.”

ವೀರಸಿಂಹನು ಈ ಯಜಮಾನನಾರಂಬುದನ್ನು ತಿಳಿಯಬೇಕೆಂದು ಎಷ್ಟೆಷ್ಟು ವಿಚಾರಿಸಿದರೂ ಅದು ಅಷ್ಟೆಷ್ಟು ಗೂಢವಾಗಿ ತೋರುತ್ತಲಿದ್ದಿತೇ ಹೊರತು ಯಾವುದೂ ವ್ಯಕ್ತವಾಗಲಿಲ್ಲ. ಯಜಮಾನನ ಸಂಗಡ ತಾನೇ ಮಾತನಾಡಿ ತಿಳಿದುಕೊಳ್ಳಬಹುದೆಂದು ಯೋಚಿಸುತ್ತಿರುವ ವೇಳೆಗೆ ಸರಿಯಾಗಿ, ಒಬ್ಬ ಆಳು ಬಂದು “ಮಹಾಸ್ವಾಮಿ! ಯಜಮಾನರು ತಮಗೋಸ್ಕರ ಕಾದಿರುತ್ತಾರೆ ಬಿಜಯಮಾಡಿಸಬೇಕು” ಎಂದು ಹೇಳಲು, ವೀರಸಿಂಹನು ತನ್ನ ಕರವಸ್ತ್ರದಿಂದ ಕಣ್ಣನ್ನು ಕಟ್ಟಿಸಿಕೊಂಡು ಆಳಿನ ಕೈಯನ್ನು ಹಿಡಿದುಕೊಂಡು ಅವನ ಹಿಂದೆ ಹೋದನು.

ಆ ಆಳು ನೆಟ್ಟಗೆ ಹೋಗುವಂತೆ ಕೆಲವು ವೇಳೆ ಎಡಕ್ಕೂ ಬಲಕ್ಕೂ ತಿರುಗುತ್ತ, ಕೆಲವು ವೇಳೆ ಏರುತ್ತ ಇಳಿಯುತ್ತ, ಸ್ವಲ್ಪ ದೂರ ನೆಟ್ಟಗೆ ಹೋಗುತ್ತ ಈ ರೀತಿ ಕರೆದು ಕೊಂಡು ಹೋಗುತ್ತಿರಲು, ವೀರಸಿಂಹನಿಗೆ ಈ ದಾರಿಯನ್ನು ನೆನಪಿಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಸುಮಾರು ಹತ್ತು ನಿಮಿಷಗಳ ವರೆಗೆ ನಡೆದು ಆಳು ವೀರಸಿಂಹನನ್ನು ಯಜಮಾನನ ಮುಂದೆ ನಿಲ್ಲಿಸಿದನು. ಆಗ ಯಜಮಾನನು “ಸ್ವಾಮಿ, ಈಗ ತಾವು ಕಣ್ಣು ಕಟ್ಟಿನ್ನು ಬಿಚ್ಚಬಹುದು; ನನ್ನ ಈ ಗುಡಿಸಲಿಗೆ ತಾವು ಬಿಜಯ ಮಾಡಿಸಿದುದು ನನ್ನ ಪುಣ್ಯವೇ ಸರಿ. ಇದನ್ನು ತಮ್ಮ ಮನೆಯಂತೆಯೇ ಭಾವಿಸಿ ಸಂಕೋಚ

ಪಡದೆ ಇರಬೇಕೆಂದು ಪ್ರಾರ್ಥಿಸುತ್ತೇನೆ” ಎನ್ನಲು, ಅಷ್ಟೇ ಸಾಕೆಂದು ವೀರ ಸಿಂಹನು ಕಣ್ಣುಕಟ್ಟನ್ನು ಬಿಚ್ಚಿದನು.

ಆ ಕಳ್ಳರೊಡೆಯನಿಗೆ ನಲವತ್ತು ವಯಸ್ಸು. ಅವನು ಅಷ್ಟು ಉದ್ದ ವಾಗಿಯೂ ಇರಲಿಲ್ಲ, ಗಿಡ್ಡನಾಗಿಯೂ ಇರಲಿಲ್ಲ; ಅವನು ಅರಬ್ಬಿ ದೇಶದವರ ಉಡುಪನ್ನು ತೊಟ್ಟಿದ್ದನು; ಅವನ ಮುಖದಲ್ಲಿ ರಕ್ತಪುಷ್ಟಿಯಿಲ್ಲದಿದ್ದರೂ ಬುದ್ಧಿವಿವೇಕಗಳು ತುಂಬಿ ತುಳುಕಾಡುತ್ತಲಿದ್ದವು. ಸಂಪಗೆಯು ಮೊಗ್ಗೆಯಂತಿರುವ ಮೂಗೂ ಕನುಲವಳವಂತಿರುವ ಕಣ್ಣುಗಳೂ, ತಿದ್ದಿದಂತಿರುವ ಹೆಬ್ಬುಗಳೂ, ಗಂಭೀರವಾದ ಮಾತೂ, ಇಂಪಾದ ಧ್ವನಿಯೂ, ಅವನು ಅನಾಧಾರಣನೆಂಬುದನ್ನು ಸೂಚಿಸುತ್ತಲಿದ್ದವು.

ಸುಮಾರು ಒಂದು ನಿಮಿಷದವರೆಗೆ ವೀರಸಿಂಹನು ಯಜಮಾನನನ್ನೇ ನೋಡುತ್ತಲಿದ್ದು, ತರುವಾಯ ಗುಹೆಯನ್ನು ನೋಡಿದನು. ಗುಹನು ಇಂದ್ರಭವನವೆಂದುಹೇಳಿದುದು ಕಡಿಮೆಎಂದು ತೋರಿತು. ಅದು ಸುಮಾರಾಗಿ ಅಗಲವಾಗಿದ್ದಿತು; ನೆಲದ ಮೇಲೆ ಪಾರಶೀದೇಶದ ಅವಮೌಲ್ಯವಾದ ರತ್ನಗಂಬಳಿಗಳನ್ನು ಹಾಸಿದ್ದರು; ಅವುಗಳಮೇಲೆ ಅಲ್ಲಲ್ಲಿ ಶ್ಲಾಘ್ಯವಾದ ಶಿಲೆಯ ಮೇಜು ಕುರ್ಚಿಗಳು ಇದ್ದವು. ನಾಲ್ಕು ಮೂಲೆಗಳಲ್ಲಿಯೂ, ಗೋಡೆಗಳಲ್ಲಿ ಕೆಲವು ಕಡೆಗಳಲ್ಲಿಯೂ, ಅಪ್ಸರ ಸ್ತ್ರೀಯರಂತೆ ತೋರುತ್ತಲಿದ್ದ ಅಮೃತ ಶಿಲೆಯ ಪುತ್ರಳಿಗಳಿದ್ದವು. ಆಯುಧಶಾಲೆಯೆಂದು ಹೇಳಬಹುದಾದ ಗುಹೆಯ ಒಂದು ಭಾಗವು ಹೊಸದಾಗಿ ಮಾಡಿದ ಕೋವಿಗಳಿಂದಲೂ ರತ್ನ ಖಚಿತವಾದ ಹಿಡಿಗಳುಳ್ಳ ಕತ್ತಿ ಕರಾರಿ ಈಟಿಗಳಿಂದಲೂ, ನಾಲ್ಕು ಗೋಡೆಗಳಲ್ಲಿಯೂ ಕಾಣುತ್ತಲಿದ್ದ ವ್ಯುಗಗಳ ಕೊಂಬುಗಳಿಂದಲೂ, ಸೂರ್ಯಚಂದ್ರರಂತೆ ವ್ಯುಕ್ತವಿರುವ ದೀಪಗಳಿಂದಲೂ ಅಲಂಕೃತವಾಗಿದ್ದಿತು. ಸೂರಿನಲ್ಲಿ ಭಂಗಾರದ ಮುಲಾಮು ಮಾಡಿದ್ದ ಬೆಳ್ಳಿ ಸರಪಳಿಗಳಿಂದ ಎರಡು ಪಾರ್ಶ್ವದಲ್ಲಿಯೂ ತೂಗುಮಂಚಗಳು ತೂಗುತ್ತಲಿದ್ದವು.

ಇವುಗಳೆಲ್ಲವನ್ನೂ ನೋಡಿ ಭ್ರಮಿಸಿ ನಿಂತಿದ್ದ ವೀರಸಿಂಹನನ್ನು ಕುರಿತು, ಯಜಮಾನನು “ಸ್ವಾಮಿ! ತಮಗೆ ಅಜ್ಞಾತನಾಮರಾಗಿರಬೇಕೆಂಬ ಅಭಿಲಾಷೆಯು ಇರುವುದೆಂದು ಕೇಳಿರುವೆನಾಗಿ ನಿಮ್ಮ ಹೆಸರನ್ನು ನಾನು ಕೇಳುವುದಿಲ್ಲ; ಆದರೆ ಇಬ್ಬರು ಒಂದುಕಡೆ ಸೇರಿ ಒಬ್ಬರ ಹೆಸರು ಒಬ್ಬರಿಗೆ ತಿಳಿ

ಯದೆ ನೂತನನಾಡುವುದು ಕಷ್ಟವಾದುದರಿಂದ, ನಿಮಗಿಷ್ಟವಾದುದೊಂದು ಹೆಸರನ್ನು ಹೇಳಿರಿ. ನನ್ನನ್ನು ನಾವಿಕಸೈಂಧವನೆಂದು ನೀವು ಕರೆಯಿರಿ” ಎಂದನು.

“ಸ್ವಾಮೀ ನಾವಿಕ ಸೈಂಧವರೇ, ಅರಣ್ಯಗಳಲ್ಲಿ ಅರಮನೆಗಳೂ ಗುಹೆಗಳಲ್ಲಿ ಇಂಧ್ರಭವನಗಳೂ ಉಂಟೆಂದು ಯವನಯಾಮಿನೀಕಥೆಗಳಲ್ಲಿ ಕೇಳಿದ್ದೆನೇ ಹೊರತು ಇದುವರೆಗೂ ನೋಡಿರಲಿಲ್ಲ; ಈ ಕಲ್ಲುಬಂಡೆಯ ಎಡತಿಟ್ಟಿನಲ್ಲಿ ಇಂತಹ ಐಶ್ವರ್ಯಯುಕ್ತವಾದ ಗುಹೆಯೂ, ತಮ್ಮ ಹೆಸರೂ ಆ ಕಥೆಯಲ್ಲಿರುವಂತೆಯೇ ಇರುವುವು. ಈಗ ನಾನು ಈ ಗುಹೆಯಲ್ಲಿ ಇರುವುದರಿಂದ ‘ಆಳ್ವಿಬಾಬ’ ಎಂಬ ಹೆಸರು ನನಗೊಪ್ಪುವುದು” ಎಂದನು.

“ಸರಿಯೆ. ಈ ನಿಮ್ಮ ಹೆಸರಿನಿಂದ ಆ ಕಥೆಗಳಲ್ಲಿ ನನಗಿರುವ ರುಚಿಯು ನಿಮಗೂ ಇರುವಂತೆ ತೋರುತ್ತಲೆದೆ; ಆದು ಹಾಗಿರಲಿ. ವರ್ಷದಲ್ಲಿ ಮುನ್ನೂರರವತ್ತು ದಿನಗಳೂ ನಾನಿಲ್ಲಿರುವುದಿಲ್ಲವಾದ ಕಾರಣ, ಗುಹೆಯ ಬಾಗಿಲು ಯಾರಿಗಾದರೂ ತಿಳಿದರೆ ನಾನಿಲ್ಲದ ವೇಳೆಯಲ್ಲಿ ಇಲ್ಲಿರುವ ಪದಾರ್ಥಗಳನ್ನು ಲೂಟಿಮಾಡುವರು. ಪದಾರ್ಥಗಳು ಆಷ್ಟು ಬೆಲೆಯುಳ್ಳವಲ್ಲವಾದರೂ ಸಮಯದಲ್ಲಿ ಅವಿಲ್ಲದಿದ್ದರೆ ತುಂಬಾ ಅನಾನುಕೂಲವಾಗುವುದು; ಅದಕ್ಕಾಗಿಯೇ ಹೊಸಬರು ಯಾರಾದರೂ ನನ್ನಲ್ಲಿಗೆ ಬಂದರೆ ಅವರ ಕಣ್ಣನ್ನು ಕಟ್ಟಿ ಕರೆದು ತರುವ ನಿಯಮವನ್ನು ಮಾಡಿರುವೆನು. ತಮಗೆ ಇದರಿಂದಂಟಾದ ತೊಂದರೆಯನ್ನು ಕ್ಷಮಿಸಬೇಕು.”

“ನೀವು ಮಾಡಿರುವ ನಿಯಮವೇನೋ ಅತ್ಯವಶ್ಯಕವಾದುದೇ; ಇದರಿಂದಂಟಾದ ಸ್ವಲ್ಪ ತೊಂದರೆಯು ನಿಮ್ಮ ದರ್ಶನಲಾಭದಿಂದಲೂ ಉಪಚಾರೋಕ್ತಿಗಳಿಂದಲೂ ಉಂಟಾಗುವ ಆನಂದದಲ್ಲಿ ಲೀನವಾಗಿ ಹೋಗುವುದು.”

“ನೀವಿಲ್ಲಿಗೆ ಬಿಜಯಮಾಡಿಸುವ ವರ್ತಮಾನವು ಕೊಂಚ ಮುಂದಾಗಿ ನನಗೆ ತಿಳಿದಿದ್ದರೆ ಭೋಜನಕ್ಕೆ ತಕ್ಕಮಟ್ಟಿಗೆ ಅನುಕೂಲಪಡಿಸುತ್ತಿದ್ದೆನು. ಈಗಲೂ ನಿಮ್ಮ ಸೇವಕನು ಅಣಿಮಾಡಿಸಿರುವ ಭೋಜನವನ್ನು ಪ್ರೀತಿಯಿಂದ ಅಂಗೀಕರಿಸಬೇಕು.”

“ಊಟವೂ ಈ ಗುಹಿಸಲಿಗೆ ತಕ್ಕಂತೆ ಇದ್ದರೆ ಅದು ರಾಜಯೋಗ್ಯವಾದುದು ಎಂದು ಹೇಳಲು ಸಂದೇಹವೇ ಇಲ್ಲ.”

ವೀರಸಿಂಹನು ಹೀಗೆಂದ ಕೂಡಲೇ, ಸ್ಯಂಧವನು “ವಾಮನಭಟ್ಟ, ಭೋಜನವು ಸಿದ್ಧವಾಗಿದೆಯೋ” ಎಂದು ಕೇಳಿದನು. ಆಗ ಗೋಡೆಯ ಯಾವುದೋ ಒಂದು ಕಡೆಯಿಂದ ಸದ್ದಿಲ್ಲದೆ ಬಾಗಿಲನ್ನು ತೆರೆದುಕೊಂಡು, ಕಾಶ್ಮೀರದೇಶದವನಂತೆ ಆರುವರೆ ಅಡಿ ಉದ್ದವಾದವನೊಬ್ಬನು ತಲೆಹಾಕಿ “ಎಲ್ಲವೂ ಸಿದ್ಧವಾಗಿರುವುವು” ಎಂದು ಸನ್ನೆಮಾಡಿ, ಭೋಜನಶಾಲೆಯ ಕಡೆಗೆ ಕೈನೀಡಿ ಬಾಗಿಲನ್ನು ಮುಚ್ಚಿಕೊಂಡು ಹೋದನು. ಅನಂತರ ಸ್ಯಂಧವನು ವೀರಸಿಂಹನನ್ನು ಭೋಜನಶಾಲೆಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಆಸನಗಳಲ್ಲಿ ಒಂದರ ಮೇಲೆ ಅವನನ್ನು ಕುಳ್ಳಿರಿಸಿ ತಾನೂ ಒಂದರ ಮೇಲೆ ಕುಳಿತನು.

ಗುಹೆಯ ಅಂದವನ್ನು ಕಂಡು ಮೊದಲೇ ಬೆರಗಾಗಿದ್ದ ವೀರಸಿಂಹನು, ಭೋಜನ ಶಾಲೆಯ ಆಚ್ಚುಕಟ್ಟನ್ನು ನೋಡಿ ಮತ್ತೂ ಬೆರಗಾದನು. ಅದು ಸಣ್ಣದಾಗಿದ್ದರೂ ಬಹು ರಮಣೀಯವಾಗಿದ್ದಿತು. ಸೆಲವು ಕನ್ನಡಿಯಂತಿರುವ ನಾನಾ ಬಣ್ಣದ ಅಪೂರ್ವ ಶಿಲೆಗಳಿಂದ ಖಚಿತವಾಗಿದ್ದಿತು. ಮೂಲೆಗಳಲ್ಲಿ ಗಂಧರ್ವಪ್ರತಿಮೆಗಳು ಫಲಭರಿತಗಳಾದ ಬಂಗಾರದ ತಟ್ಟೆಗಳನ್ನು ಹಿಡಿದು ಅಧಿತಿಗಳಿಗೆ ಒಪ್ಪಿಸುವಂತೆ ನಿಂತಿದ್ದುವು. ತಟ್ಟೆಗಳಲ್ಲಿ ಬಡಿಸಿದ್ದ ಅಸಂಖ್ಯಾತವಾದ ಪದಾರ್ಥಗಳ ಇಂಪಾದ ಕಂಪು ನಾಲಗೆಯನ್ನು ನೀರನ್ನೂರಿಸುತ್ತಿದ್ದಿತು. ವೀರಸಿಂಹನಿಗೆ ಇವೆಲ್ಲವೂ ಸ್ವಪ್ನವೋ ಎಂಬ ಭಯವುಂಟಾಯಿತು. ಅದನ್ನು ತಿಳಿದು ಸ್ಯಂಧವನು “ಸ್ವಾಮಿ, ಅಲ್ಲಿಬಾರೇ, ಅಡುಗೆ ಮಾಡಿದ ಅಲ್ಪ ಸ್ವಲ್ಪ ಪದಾರ್ಥಗಳನ್ನು ಬಡಿಸಿದುದಾಯಿತು ; ಇನ್ನು ಭೋಜನ ಮಾಡಬಹುದು” ಎನ್ನಲು, ವೀರಸಿಂಹನು ಎಚ್ಚಿತ್ತು “ಆಗ ಬಹುದು” ಎಂದನು.

ಆ ಕಾಲದಲ್ಲಿ ವಾಮನ ಭಟ್ಟನು ಯಾವ ಮಾತನ್ನೂ ಆಡದೆ ಕಾಲ ಕಾಲಕ್ಕೆ ತಕ್ಕಂತೆ ಭಕ್ಷಿ, ವಿಶ್ವಾಸ, ಜಾಗರೂಕತೆ, ವಿವೇಕಗಳಿಂದ ತನ್ನ ಕೆಲಸವನ್ನು ಮಾಡಿಕೊಂಡು ಹೋಗುವುದನ್ನು ನೋಡಿ, ವೀರಸಿಂಹನಿಗೆ ಆತಾಶ್ಚರ್ಯವುಂಟಾಗಿ, “ಸ್ವಾಮಿ, ಸ್ಯಂಧವರೇ, ನೀವು ಒಳ್ಳೆಯ ಯೋಗ್ಯನಾದ ಪರಿಚಾರಕನನ್ನು ಸಂಪಾದಿಸಿದ್ದೀರಿ” ಎನ್ನಲು, ಸ್ಯಂಧವನು “ಅಯ್ಯೋ ಪಾಪ, ಒಂದಾನೊಂದು ಕಾಲದಲ್ಲಿ ಅವನ ಪ್ರಾಣವನ್ನು ನಾನು ಕಾಪಿಟ್ಟೆನು ; ಲದಕ್ಕೋಸುಗ ಅವನು ನನಗೆ ಬಹು ಕೃತಜ್ಞನಾಗಿದ್ದಾನೆ” ಎಂದು ಹೇಳಿದ ಕೂಡಲೇ

ವಾಮನ ಭಟ್ಟನು ಎರಡು ಕೈಗಳನ್ನೂ ಜೋಡಿಸಿಕೊಂಡು ಸೈಂಧವನಿಗೆ ವಂದಿಸಿದನು.

“ಸ್ವಾಮಿ ! ಇವನಿಗೆ ನೀವು ಮಾಡಿದ ಉಪಕಾರ ಯಾವುದು ?”

“ಸ್ವಾಮಿ, ಕೇಳಿರಿ ; ಇವನು ತನ್ನ ದೇಶದಲ್ಲಿ ಅರಸನಾಗಿದ್ದ ಒಬ್ಬ ನವಾಬನ ಅರಮನೆಯಲ್ಲಿ ಒಳ್ಳೆಯ ಕೆಲಸದಲ್ಲಿದ್ದನು. ಒಂದಾನೊಂದು ದಿನ ಇವನು ಅಂತಃಪುರ ಪ್ರವೇಶಮಾಡಿದನೆಂದು ನವಾಬನಿಗೆ ಹೇಗೋ ಅನುಮಾನವು ಹುಟ್ಟಿ, ಮೊದಲನೆಯ ದಿನ ಇವನ ನಾಲಿಗೆಯನ್ನು ಸೀಳಿ, ಮಾರನೆಯ ದಿನ ಕೈಕಾಲುಗಳನ್ನು ಕತ್ತರಿಸಿ, ಮೂರನೆಯ ದಿನ ಶಿರಚ್ಛೇದನವನ್ನು ಮಾಡಿ ಕೊಲ್ಲುವಂತೆ ಆಜ್ಞಾಪಿಸಿದನು. ಆದರಂತೆಯೇ ಮೊದಲನೆಯ ದಿನ ಇವನ ನಾಲಿಗೆಯನ್ನು ಕುಯ್ದರು. ಇದು ಇವನಿಗೆ ಕ್ರೂರವಾದ ಶಿಕ್ಷೆಯಾಗಿದ್ದರೂ ನನಗೆ ಅನುಕೂಲವಾಯಿತು. ಮೂಗನಾಗಿರುವ ಆಳು ಒಬ್ಬನಿದ್ದರೆ ಅನುಕೂಲವೆಂದು ಬಹು ದಿವಸಗಳಿಂದ ನನಗೆ ಯೋಚನೆಯಿದ್ದಿತು ; ಇವನ ನಾಲಿಗೆಯನ್ನು ಕುಯ್ಯುವಾಗಿ ಆಕಸ್ಮಾತ್ತಾಗಿ ನಾನಲ್ಲಿಗೆ ಹೋದೆನು. ಇವನನ್ನು ನೋಡಿ ಯೋಗ್ಯನಾದವನೆಂದು ತಿಳಿದು, ನವಾಬನ ಸುಗಡ ಮಾತನಾಡಿ ಅವನಿಗೆ ಬೇಕಾಗಿದ್ದ ಕೆಲವು ತುಪಾಕಿಗಳನ್ನೂ ವಜ್ರಗಳನ್ನೂ ಕೊಟ್ಟು ಅವನಿಂದ ಇವನನ್ನು ಕ್ರಯಕ್ಕೆ ಕೊಂಡೆನು. ವಿಕ್ರೇತನಾದವನ ಪ್ರಾಣವು ಯಜಮಾನನ ಆಧೀನವೆಂಬುದು ವಾಮನಭಟ್ಟನಿಗೆ ತಿಳಿಯುವುದು ; ಆದುದರಿಂದ ಅವನು ನನ್ನಲ್ಲಿ ಶ್ರದ್ಧಾಭಕ್ತಿಯುಕ್ತನಾಗಿರುವನು” ಎಂದು ಹೇಳಿ ಸೈಂಧವನು ವಾಮನಭಟ್ಟನನ್ನು ನೋಡಲು, ಅವನು ಅಹುದೆಂದು ತಲೆಯನ್ನು ಅಲುಗಿಸಿದನು.

ಈ ಕ್ರೂರಮಿಶ್ರವಾದ ದಯಾಕಾರ್ಯಕ್ಕಾಗಿ ಸಂತೋಷ ಪಡಬೇಕೋ ಕ್ರೂರತರವಾದ ಸೈಂಧವನ ಕಥನಕ್ಕಾಗಿ ವ್ಯಸನಪಡಬೇಕೋ ಯಾವುದೂ ತಿಳಿಯದೆ ವೀರಸಿಂಹನು ಸ್ವಲ್ಪ ಕಾಲ ಸುಮ್ಮನಿದ್ದು, ಬೇರೆ ಪ್ರಸ್ತಾಪವನ್ನು ಮಾಡುವುದು ಉತ್ತಮವೆಂದು ತಿಳಿದು “ನೀವು ಯಾವಾಗಲೂ ಪ್ರಯಾಣ ಮಾಡುತ್ತಲೇ ಇರುವರೆಂದು ತೋರುತ್ತಲಿದೆ” ಎಂದನು.

“ಸ್ವಾಮಿ, ಒಂದಾನೊಂದು ಕಾಲದಲ್ಲಿ ಕೆಲವು ಹರಕೆಗಳನ್ನು ಮಾಡಿಕೊಂಡಿದ್ದೆನು ; ಆಗ ಅವುಗಳು ನೆರವೇರುವುವೆಂಬ ನಂಬುಗೆಯು ನನಗಿರ

ಲಿಲ್ಲ. ಅವುಗಳನ್ನು ಹೇಗಾದರೂ ನೆರವೇರಿಸಬೇಕೆಂಬ ಆಭಿಲಾಷೆಯಿಂದ ಅನೇಕ ದೇಶಗಳನ್ನು ಸುತ್ತಿ ಅನೇಕ ವಿದ್ಯೆಗಳನ್ನು ಕಲಿತು ದೈವಾನುಗ್ರಹದಿಂದ ಆ ಹರಕೆಗಳಲ್ಲಿ ಕೆಲವನ್ನು ಸಲ್ಲಿಸಿದೆನು ; ಮಿಕ್ಕವುಗಳನ್ನು ಸಕಾಲದಲ್ಲಿ ಸಲ್ಲಿಸುವೆನು” ಎಂದನು.

ಆ ಮಾತುಗಳನ್ನಾಡುವಾಗ ಸೈಂಧವನ ಕಣ್ಣುಗಳು ಕೆಂಡದಂತಾಗಿ ಬೆಂಕಿಯನ್ನು ಗಿಯುವುದನ್ನು ವಿರಸಿಂಹನು ಕಂಡು “ಸ್ವಾಮಿ! ನೀವು ವಿಶೇಷ ಕಷ್ಟಪಟ್ಟಿರುವಂತೆ ತೋರುತ್ತಲಿದೆ” ಎಂದನು. ಆದಕ್ಕೆ ಸೈಂಧವನು ಸ್ವಲ್ಪ ಬೆಚ್ಚಿ, ವಿರಸಿಂಹನನ್ನು ಅನುಮಾನದಿಂದ ನೋಡಿ “ನೀವು ಹೀಗೆ ಊಹಿಸಲು ಕಾರಣವೇನು ?” ಎಂದು ಕೇಳಿದನು.

“ನಿಮ್ಮ ಆಕಾರ ಇಂಗಿತ ಭಾಷೆಗಳನ್ನು ನೋಡಿ ನನಗೆ ಹಾಗೆ ತೋರಿತು.”

“ಅಯ್ಯಾ ಅಲ್ಲಿಬಾಬರೇ, ಕೇಳಿರಿ. ನನ್ನಂಥ ಸುಖಪುರುಷನು ಈ ಲೋಕದಲ್ಲಿಯೇ ಇಲ್ಲ. ನನಗೂ ಪಕ್ಷಿಗಳಂತೆ ರೆಕ್ಕೆಗಳಿರುವುದರಿಂದ ಅವುಗಳಂತೆಯೇ ಸ್ವೇಚ್ಛೆಯಾಗಿ ಸಂಚಾರಮಾಡುತ್ತಲಿರುವೆನು. ನನ್ನ ಪದವಿಯ ಮುಂದೆ ರಾಜರ ಪದವಿಗಳು ಏನು ? ಅವರಿಗೆ ತಮ್ಮತಮ್ಮ ರಾಜ್ಯಗಳಲ್ಲಿ ನಡೆಯುವ ಮರ್ಯಾದೆಯೂ ಸುಖವೂ ಮತ್ತೊಂದು ಕಡೆ ದೊರೆಯಲಾರದು ; ಸೇವಕರು ಅವರ ಉಪ್ಪನ್ನು ತಿನ್ನುತ್ತಲಿದ್ದರೂ ಅವರಿಗೇ ಎರಡನ್ನು ಬಗೆಯುವರು. ಅವರ ರಾಜ್ಯದ ಎಲ್ಲೆಯೇ ಅವರ ಐಶ್ವರ್ಯದ ಎಲ್ಲೆ. ಅವರ ಕಟ್ಟಳೆಗಳನ್ನು ಮಾರುವವರು ಅನ್ಯದೇಶದಲ್ಲಿದ್ದರೆ ಅವರನ್ನು ಅವರು ಶಿಕ್ಷಿಸಲಾರರು. ನಾನೋ ! ಈ ಭೂಲೋಕದಲ್ಲಿ ಎಲ್ಲಿದ್ದರೂ ನನ್ನ ಸೇವಕರು ನನ್ನ ಮನೋಭೀಷ್ಠಗಳನ್ನು ಕ್ಷಣಮಾತ್ರದಲ್ಲಿ ವಂಚನೆಯಿಲ್ಲದೆ ನಡೆಯಿಸುವರು. ನನ್ನ ಐಶ್ವರ್ಯಕ್ಕೆ ಪಾರವೇ ಇಲ್ಲ ; ನನ್ನ ಮರ್ಯಾದೆಯೂ ಸುಖವೂ ನಾನು ಎಲ್ಲಿ ಹೋದರೂ ಒಂದೇ ರೀತಿಯಾಗಿ ನಡೆಯುವುದು. ನನ್ನ ಶಾಸನವನ್ನು ಮಾರಿ ನಡೆಯುವವರನ್ನು ಎಲ್ಲಿದ್ದರೂ ಇತರರಿಗೆ ಲೇಶವೂ ತಿಳಿಯದಂತೆ ನನ್ನಿಂದ ನಿಯತವಾದ ಶಿಕ್ಷೆಗಳಿಂದ ಶಿಕ್ಷಿಸುವೆನು. ಹಾ ! ನನ್ನ ಐಶ್ವರ್ಯವೂ, ಶಕ್ತಿಯೂ, ಅನುಭವವೂ ನಿಮಗಿದ್ದಿದ್ದರೆ ನೀವೂ ನನ್ನಂತೆಯೇ ಇರಲು ಅಪೇ

ಕ್ಷಿಸುತ್ತಲಿರುವಿರಲ್ಲದೆ, ಉದ್ದೇಶವಿಲ್ಲದೆ ಒಂದು ನಿಮಿಷವಾದರೂ ಜನಗಳ ಮಧ್ಯೆ ಇರಲಾರಿರಿ.”

“ನಿಮ್ಮ ಉದ್ದೇಶವೇನು, ಪ್ರತೀಕಾರವೋ” ಎಂದು ವಿರಸಿಂಹನು ಕೇಳಲು ಸೈಂಧವನು ಅವನ ಹೃದಯವನ್ನು ಭೇದಿಸುವಂತೆ ತೀವ್ರದೃಷ್ಟಿಯಿಂದ ನೋಡಿ,

“ಅದೇನು ಹಾಗೆನ್ನುವಿರಿ?” ಎಂದು ಕೇಳಿದನು.

“ಸ್ವಾಮಿ! ನಿಮ್ಮನ್ನು ನೋಡಿ ನೀವು ಆಡುವ ಮಾತುಗಳನ್ನು ಕೇಳಿದರೆ ಜನಗಳಿಂದ ಬಲು ಹಿಂಸೆಪಟ್ಟು ಹಗೆ ತೀರಿಸಿಕೊಳ್ಳುವ ಪ್ರತಿಜ್ಞೆಯನ್ನು ಮಾಡಿರುವಂತೆ ತೋರುತ್ತಲಿದೆ”

ವಿರಸಿಂಹನು ಹೀಗೆನ್ನುತ್ತಲೇ ಸೈಂಧವನು ನಸುನಕ್ಕು, “ಸ್ವಾಮಿ! ನಿಮ್ಮ ಊಹೆಯು ತಪ್ಪು. ಈ ಲೋಕದಲ್ಲಿ ಸುಖ ದುಃಖಗಳನ್ನು ಸಮವಾಗಿ ಭಾವಿಸಿರುವ ನಾನು ಒಬ್ಬ ತತ್ವಜ್ಞಾನಿ. ಒಂದಾನೊಂದು ದಿನ ಅಮರಪುರದಲ್ಲಿರುವ ತತ್ವಜ್ಞಾನಿಗಳಲ್ಲಿ ಅಗ್ರೇಸರನೆನಿಸಿಕೊಂಡು ನ್ಯಾಯಧರಂಧರನಾಗಿರುವ ವಲ್ಲಭದೇವನನ್ನು ವಾದದಲ್ಲಿ ಜಯಿಸಬೇಕೆಂಬ ಆಸೆಯಿದೆ.”

“ತಾವು ಅಮರಪುರಕ್ಕೆ ಹೋಗುವುದು ಇದೇ ಮೊದಲನೆಯ ಸಾರಿಯೋ?”

“ಇದಕ್ಕೆ ಮೊದಲೇ ನಾನಲ್ಲಿಗೆ ಹೋಗಬೇಕಾಗಿದ್ದಿತು ; ಆದರೆ ಅದಕ್ಕೆ ಏರ್ಪಾಡುಗಳಾಗಿರಲಿಲ್ಲ.”

“ತಾವು ಜಾಗ್ರತೆಯಾಗಿ ಅಲ್ಲಿಗೆ ಹೊರಡುವಿರೋ?”

“ಅದನ್ನು ಹೇಳಲಾರೆ. ನಾನಲ್ಲಿಗೆ ಹೋಗುವುದಕ್ಕೆ ಕೆಲವು ಏರ್ಪಾಡುಗಳನ್ನು ಮಾಡಿಕೊಳ್ಳಬೇಕು. ಅವುಗಳು ಜಾಗ್ರತೆಯಾಗಿ ಮುಗಿದರೆ ಪ್ರಯಾಣವು ಜಾಗ್ರತೆಯಾಗಿ ಆಗುವುದು.”

“ನೀವು ಯಾವಾಗ ಅಲ್ಲಿಗೆ ಹೋದರೂ ಸರಿಯೆ, ಅವಾಗ ನಾನಲ್ಲಿದ್ದು ನಿಮಗೆ ಯೋಗ್ಯವಾದ ಆತಿಥ್ಯವನ್ನು ಮಾಡಬೇಕೆಂಬ ಕುತೂಹಲವಿದೆ.”

“ನಾನು ಅಮರಪುರಕ್ಕೆ ಹೋದರೆ ಅಜ್ಞಾತನಾಮನಾಗಿಯೇ ಹೋಗುವೆನು. ಅದುದರಿಂದ ನಿಮ್ಮ ಆತಿಥ್ಯವನ್ನು ಸ್ವೀಕರಿಸುವ ಪ್ರಾಪ್ತಿ ನನಗಿರಲಾರದು.”

ಇಷ್ಟು ಹೊತ್ತಿಗೆ ಭೋಜನವು ಮುಗಿಯಿತು. ಕೈಗಳನ್ನು ತೊಳೆದು ಕುರ್ಚಿಗಳಲ್ಲಿ ಕುಳಿತಾಗ ಮೂಲೆಯ ಪ್ರತಿಮೆಗಳ ಕಯ್ಯಲ್ಲಿದ್ದ ಹಣ್ಣಿನ ತಟ್ಟೆಗಳನ್ನು ವಾಮನಭಟ್ಟನು ಮೇಜಿನ ಮೇಲೆ ತಂದಿಟ್ಟು, ಅವುಗಳ ಮಧ್ಯೆ ಮುಚ್ಚಿದ್ದ ಒಂದು ಬಂಗಾರದ ಬಟ್ಟಲನ್ನು ಇಟ್ಟನು. ಆದರಲ್ಲಿ ಏನಿರಬಹುದೆಂದು ವೀರಸಿಂಹನು ಮುಚ್ಚಳವನ್ನು ತೆಗೆದು ನೋಡಲು, ಒಂದು ಬಗೆಯ ಹಸುರು ಪುಡಿ ಇದ್ದಿತು. ಅದು ಇಂತಹುದೆಂಬುದನ್ನು ತಿಳಿಯಲಾರದೆ ಬಟ್ಟಲನ್ನು ಪುನಃ ಮುಚ್ಚಿಟ್ಟನು.

ಇದನ್ನು ನೋಡುತ್ತಲಿದ್ದ ಸೈಂಧವನು “ಆದರಲ್ಲಿರುವುದು ಇಂತಹುದೆಂಬುದನ್ನು ನೀವು ಊಹಿಸಲಾರಿರಿ. ಅದು ದೇವಲೋಕದ ಅಮೃತಕ್ಕೆ ಸಮಾನವಾದುದು. ನಾವು ಯಾವುದಾದರೂ ಒಂದು ವಿಷಯವನ್ನು ಯೋಚಿಸಿಕೊಂಡು ಈ ಪುಡಿಯಲ್ಲಿ ಒಂದು ಚಿಟಕಿಯನ್ನು ಬಾಯಲ್ಲಿ ಹಾಕಿಕೊಂಡು ನುಂಗಿದರೆ ನಮ್ಮ ಅಭೀಷ್ಟವು ನೆರವೇರಿದಂತೆ ನಮಗೆ ತೋರುವುದು” ಎಂದನು.

“ದೇವಲೋಕದಿಂದ ಇಲ್ಲಿಗೆ ಬಂದಾಗಲೇ ಆದರ ಮಹಾತ್ಮ್ಯವು ಹೋಗುವುದಲ್ಲವೇ ?”

“ನಿಮ್ಮ ಪ್ರಕೃತಿಸಂಬಂಧದ ಪ್ರಾಬಲ್ಯದಿಂದ ನೀವು ಹೀಗೆ ಕೇಳುತ್ತೀರಿ. ನಾವು ಎಷ್ಟೋ ಆವೃತ್ತಿ ಸುಖದ ಪಕ್ಕದಲ್ಲೇ ಓಡಾಡುತ್ತಲಿದ್ದರೂ ಅದು ಸುಖವೆಂಬ ಜ್ಞಾನವಿಲ್ಲದೆಯೇ ಇರುವೆವು. ನಿಮಗೆ ಧನವೇ ದೈವವಾಗಿದ್ದರೆ ಇದರಲ್ಲಿ ಸ್ವಲ್ಪ ಸೇವನೆ ಮಾಡಿದರೆ ಭೂಗತಗಳಾಗಿರುವ ಬಂಗಾರ ಮತ್ತು ರತ್ನಗಳ ಖನಿಗಳು ಬಾಯ್ಬಿರೆದು ಮುಂದೆ ನಿಲ್ಲುವುವು. ಕಲ್ಪನಾಶಕ್ತಿಯಲ್ಲಿ ಅಪೇಕ್ಷೆಯಿದ್ದರೆ, ನಭೋಮಂಡಲವು ಮುಂದೆ ಬಂದು ನಿಂತು ನಿಮ್ಮ ಕವಿತಾಶಕ್ತಿಯ ಸ್ಪೇಷ್ಟಾವಿಹಾರಕ್ಕೆ ಅನುಕೂಲಪಡಿಸಿಕೊಡುವುದು. ನಿಮಗೆ ರಾಜ್ಯತ್ಯಷ್ಟೆಯಿದ್ದರೆ, ಭೂಮಂಡಲದಲ್ಲಿ ಯಾವ ರಾಜರಿಗೂ ಇಲ್ಲದ ಏಕಚಕ್ರಾಧಿಪತ್ಯವು ನಿಮ್ಮ ಕರಗತವಾಗುವಂತೆ ಮಾಡುವುದು. ಕಷ್ಟಸಾಧ್ಯವಲ್ಲದ ಈ ಸುಖಗಳನ್ನುಂಟುಮಾಡಿಕೊಡುವ ಈ ಅಮೃತವು ನಿಮ್ಮ ಮನಸ್ಸನ್ನು ಸೆಳೆಯುವುದಿಲ್ಲವೇ ? ಇದಕ್ಕಾಗಿ ನಾವು ಮಾಡಬೇಕಾದುದು ಇಷ್ಟೇ” ಎಂದು ಸೈಂಧವನು ಒಂದು ಚಿಟಕಿ ಪುಡಿಯನ್ನು ತೆಗೆದು ಬಾಯಿಯಲ್ಲಿ ಹಾಕಿಕೊಂಡು,

ತಲೆಯನ್ನು ಹಿಂದಕ್ಕೆ ಬಾಗಿ, ಕಣ್ಣುಗಳನ್ನು ಅರ್ಧ ಮುಚ್ಚಿಕೊಂಡು ಮೆಲ್ಲಗೆ ನುಂಗಿ ಅದರ ರಸಾನುಭವವನ್ನು ಮಾಡುತ್ತಿದ್ದನು.

“ಹಾಗಾದರೆ ಇದರ ಹೆಸರೇನು ?”

“ಕಲ್ಪವಲ್ಲೀ; ಒಂದಾನೊಂದು ಕಾಲದಲ್ಲಿ ಯಾವನೋ ಒಬ್ಬ ಮಹಾ ಪುರುಷನು ದೇವಲೋಕದ ಕಲ್ಪವೃಕ್ಷದ ಒಂದು ಕೊಂಬೆಯನ್ನು ತಂದ ಕುಲ ಪರ್ವತಗಳಲ್ಲಿ ಪರಮಪುಣ್ಯವಾದ ಹಿಮವತ್ಪರ್ವತದಲ್ಲಿ ಒಂದು ಕಡೆ ನೆಟ್ಟನು. ಅದು ಈಗ ದೊಡ್ಡ ಮರವಾಗಿದೆ ; ಅದರ ಎಲೆಯ ಪುಡಿಯು ಕಲ್ಪವೃಕ್ಷದಂತೆ ಕೇಳಿದುದನ್ನು ಕೊಡದಿದ್ದರೂ ನಾನು ಈಗ ಹೇಳಿದ ಅನುಭವಗಳನ್ನುಂಟು ಮಾಡುವುದು.”

“ಇದೇಯೋ ಕಲ್ಪವಲ್ಲೀಚೂರ್ಣ; ಇದನ್ನು ನಾನು ಕೇಳಿದ್ದೆನು, ನೋಡಿ ರಲಿಲ್ಲ. ಇದರ ಗುಣವನ್ನು ಪರೀಕ್ಷಿಸಿ ನೋಡಬೇಕೆಂಬ ಅಭಿಲಾಷೆಯು ನನಗುಂಟಾಗಿದೆ” ಎಂದು ಹೇಳಿ ವೀರಸಿಂಹನು ಆ ಚೂರ್ಣದಲ್ಲಿ ಒಂದು ಚಿಟಿಕೆ ಯನ್ನು ತೆಗೆದು ಬಾಯಿಯಲ್ಲಿ ಹಾಕಿಕೊಂಡನು. ಸುಮಾರು ಅರ್ಧಗಂಟಿಯಲ್ಲಿಯೇ ತನಗೆ ರೆಕ್ಕೆಗಳು ಹುಟ್ಟಿದಂತೆಯೂ ತಾನು ಈ ಭೂಮಂಡಲ ವನ್ನೆಲ್ಲಾ ಸುತ್ತಿಕೊಂಡು ಬರುವಂತೆಯೂ ಹೇಳಲಾರಂಭಿಸಿದನು. ಸೈಂಧವನು ಇದು ಚೂರ್ಣದ ಕೆಲಸವೆಂದು ತಿಳಿದು “ಸ್ವಾವಿಾ, ಅಲ್ಲಿಬಾಬರೇ, ತಾವು ಆಕಾಶಕ್ಕೆ ಹಾರಿ ಸಂಚರಿಸುತ್ತಿರುವಾಗ ಅಕಸ್ಮಾತ್ತಾಗಿ ಸೂರ್ಯನ ಸಮೀಪಕ್ಕೆ ಹೋಗಿ ರೆಕ್ಕೆಗಳು ಸುಟ್ಟು ಕೆಳಗೆ ಬೀಳುವ ಸಂದರ್ಭವು ಬಂದರೆ ನಿಮಗೆ ಯಾವ ಅಪಾಯವೂ ಇಲ್ಲದಿರುವಂತೆ ನೋಡಿಕೊಳ್ಳಲು ನಾನಿಲ್ಲಿರುವೆನು. ನೀವು ಧೈರ್ಯವಾಗಿ ಸಂಚಾರ ಮಾಡಬಹುದು ಎಂದು ಗಟ್ಟಿಯಾಗಿ ಹೇಳಿ, ವಾಮನಭಟ್ಟನನ್ನು ಕರೆದು ಏನನ್ನೋ ಹೇಳಲು ಅವನು “ಹಾಗೆಯೇ ಆಗಲಿ” ಎಂದು ಸಂಜ್ಞೆಯನ್ನು ಮಾಡಿ ಹೋದನು.

ಆಗ ರಾತ್ರಿ ಸುಮಾರು ಹನ್ನೆರಡು ಗಂಟೆಯಾಗಿರಬಹುದು. ವೀರ ಸಿಂಹನು ಅದುವರೆಗೆ ತನಗುಂಟಾಗಿದ್ದ ಆನಂದವನ್ನು ಅನಸ್ವಿತವಾದ ಮಾತುಗಳಿಂದಲೂ ಮುಖಭಾವಗಳಿಂದಲೂ ತೋರಿಸುತ್ತಿದ್ದು, ತರುವಾಯ ಮೆಲ್ಲಗೆ ನಿದ್ರಾಭೂತನಾಗಿ ಮಲಗಿ, ಆ ದಿನದ ಪ್ರಯಾಣದ ಅಲಸಿಕೆಯೂ ಮಲಯದ್ವೀಪಕ್ಕೆ ಬಂದ ಬಳಿಕ ಉಂಟಾದ ಯೋಚನೆಗಳೂ ತೊಲಗಿ,

ಶರೀರವು ಲಘುವಾಗಿ ಆಕಾಶಮಾರ್ಗವಾಗಿ ಸಂಚರಿಸುತ್ತ ಏಕಚಕ್ರಾಧಿಪತ್ಯ ವನ್ನು ಮಾಡುತ್ತ, ವಿಹಾರಾರ್ಥವಾಗಿ ಸಮುದ್ರದ ಮಧ್ಯೆ ಇರುವ ಒಂದು ದ್ವೀಪದಲ್ಲಿ ಅನೇಕ ಗಂಧರ್ವರು ನೃತ್ಯಗೀತಾದಿಗಳಿಂದ ಅನಂದಪಡುತ್ತ ಹೋಗುತ್ತಲಿರುವುದನ್ನು ಕಂಡು ಮಲಗಿರುವಂತೆ ಸ್ವಪ್ನವನ್ನು ಕಂಡನು.

ಇಪ್ಪತ್ತನಾಲ್ಕನೆಯ ಅಧ್ಯಾಯ

ಪ್ರಬೋಧನ

ಬೆಳಗಾಗಿ ವೀರಸಿಂಹನು ಕಣ್ಣು ಬಿಟ್ಟಿದ್ದರೂ ಸ್ವಪ್ನಾವಸ್ಥೆಯಲ್ಲಿಯೇ ಇರುವಂತಿದ್ದನು. ಯಾವುದೋ ಒಂದು ನೆಲಮಾಳಿಗೆಯಲ್ಲಿರುವಂತೆಯೂ, ಅದರೊಳಗೆ ಸೂರ್ಯಕಿರಣವು ಒಂದು ಸಂದಿನಿಂದ ಕಷ್ಟಪಟ್ಟು ಪ್ರವೇಶಿಸುತ್ತಿರುವಂತೆಯೂ ತೋರಿತು. ನಿದ್ರೆಯು ತಿಳಿದು ಎಚ್ಚರವಾಗಿ ಹಾಸಿಗೆಯನ್ನು ಬಿಟ್ಟು ಎದ್ದು ನಿಂತಾಗ ಕತ್ತಲಾದ ಗುಹೆಯಲ್ಲಿ ತಾನಿರುವೆನೆಂದೂ ದೂರದಲ್ಲಿ ಬೆಳಕು ಬೀಳುತ್ತಲಿರುವ ಕಿಂಡಿಯೇ ಆ ಗುಹೆಯ ಬಾಗಿಲೆಂದೂ ಗೊತ್ತು ಮಾಡಿಕೊಂಡು, ಬೆಳಕಿನ ದಾರಿಯನ್ನೇ ಹಿಡಿದು ಹೊರಗೆ ಬಂದನು. ಆಗ ನಾವಿಕರೈವರೂ ದೋಣಿಯ ಸಮೀಪದಲ್ಲಿ ದಡದ ಮೇಲೆ ಕುಳಿತು ಹರಟುತ್ತಲಿದ್ದುದನ್ನು ನೋಡಿದನು. ರಾತ್ರಿಯೆಲ್ಲಾ ಗುಹೆಯಲ್ಲಿದ್ದು ಹೊರಗೆ ಬಂದು ಬೆಳಗಿನ ತಂಗಾಳಿಯ ಸ್ಪರ್ಶವಾಗುತ್ತಲೆ ಅವನಿಗೆ ಬ್ರಹ್ಮಾನಂದವುಂಟಾಗಿ ಕೆಲವು ಹೊತ್ತು ಸ್ತಬ್ಧನಾಗಿ ನಿಂತನು.

ಆಮೇಲೆ ತಾನು ಈ ದ್ವೀಪಕ್ಕೆ ಬಂದುದೂ, ಸೈಂಧವನ ಸಂಗಡ ಮಾತನಾಡಿದುದೂ, ಇಂಧ್ರಭವನದಂತಿದ್ದ ಗುಹೆಯಲ್ಲಿದ್ದುದೂ, ಮಿಷ್ಠಭೋಜನವನ್ನು ಮಾಡಿದುದೂ, ಕಲ್ಪವಲ್ಲಿಚೂರ್ಣವನ್ನು ಸೇವಿಸಿದುದೂ, ಒಂದೊಂದಾಗಿ ನೆನಸಿಗೆ ಬಂದಿತು; ಆದರೂ ಅವೆಲ್ಲ ಸ್ವಪ್ನವೋ ನಿಜವೋ ಎಂಬ ಅನುಮಾನವು ಅವನಿಗೆ ಇನ್ನೂ ಇದ್ದಿತು. ಅವನು ಮೆಲ್ಲಮೆಲ್ಲಗೆ ನಾವಿಕ

ರಿದ್ದೆಡೆಗೆ ಹೋದನು. ಗುಹನು ಎದ್ದು “ಮಹಾಸ್ವಾಮಿ ! ಯಜಮಾನರು ಅವಸರದ ಕೆಲಸವಾಗಿ ಹೊರಟು ಹೋದರು, ಹೊರಡುವುದಕ್ಕೆ ಮುಂಚೆ ನಿಮ್ಮಪ್ಪಣೆಯನ್ನು ಪಡೆಯ ಬೇಕೆಂದಿದ್ದರು ; ತಾವು ಇನ್ನೂ ನಿದ್ರೆಮಾಡುತ್ತ ಲಿದ್ದುದರಿಂದ ನಿಮ್ಮಲ್ಲಿ ಅರಿಕೆ ಮಾಡುವಂತೆ ನನಗೆ ಹೇಳಿಹೋದರು” ಎಂದನು.

“ಹಾಗಾದರೆ ಗುಹೆಯೂ, ಯಜಮಾನನೂ, ಅವರ ಜತೆಯಲ್ಲಿ ನಾನು ಉಟಮಾಡಿದುದೂ ಎಲ್ಲವೂ ನಿಜವೋ?”

“ಎಲ್ಲವೂ ನಿಜ. ಅಗೋ ನೋಡಿ ; ಅಲ್ಲಿ ಹೋಗುತ್ತಲಿರುವುದೇ ಅವರ ಹಡಗು; ತಮ್ಮಪ್ಪಣೆಯನ್ನು ಕೇಳುವ ಭಾವದಿಂದ ಕೈವಸ್ತ್ರವನ್ನು ಅಲ್ಲಾಡಿ ಸುತ್ತಾ ನಿಂತಿರುವವರೇ ಯಜಮಾನರು,” ಎಂದು ಗುಹನು ಸಮುದ್ರದಲ್ಲಿ ಹೋಗುತ್ತಲಿದ್ದ ಹಡಗನ್ನು ತೋರಿಸಿದನು. ಆಗ ವೀರ ಸಿಂಹನು ಹಡಗನ್ನೂ ಯಜಮಾನನನ್ನೂ ಕಂಡು ತನ್ನ ಕೈವಸ್ತ್ರವನ್ನು ಎತ್ತಿ ಅಲ್ಲಾಡಿಸುತ್ತ, ಹಡಗು ಕಣ್ಣಿಗೆ ಕಾಣುವವರೆಗೂ ನೋಡುತ್ತಾ ಅಲ್ಲಿಯೇ ನಿಂತಿದ್ದ ಅನಂತರ ಗುಹನನ್ನು ಕರೆದು “ಈಗ ದ್ವೀಪದಲ್ಲಿ ಯಾರಿರುವರು?”

“ಮಹಾಸ್ವಾಮಿ ! ಇಲ್ಲಿ ನಾವು ವಿನಾ ಮತ್ತಾರೂ ಇಲ್ಲ”.

“ಆ ಇಬ್ಬರು ಕಳ್ಳರೇನಾದರು ?”

“ಅವರ ಯಜಮಾನರ ಸಂಗಡ ಹೊರಟು ಹೋದರು.”

“ಯಜಮಾನನಿಗೆ ಅವರಿಂದೇನು ಕೆಲಸ ?”

“ಮಹಾಸ್ವಾಮಿ ! ಯಜಮಾನನು ತನ್ನ ಸಂಗಡ ಅವರನ್ನು ಕರೆದು ಕೊಂಡು ಹೋಗಿ ಅನುಕೂಲವಾದ ಕಡೆಯಲ್ಲಿ ಅವರನ್ನು ಬಿಟ್ಟು ತಾನು ಮುಂದೆ ಹೋಗುವನು.”

“ಈ ಯಜಮಾನನು ಹೀಗೆ ಮಾಡುತ್ತಲಿದ್ದರೆ ಯಾವುದಾದರೂ ಒಂದು ದಿನ ಸರ್ಕಾರದವರ ಕೈಗೆ ಸಿಕ್ಕಿ ನರಳುವನು.”

“ಮಹಾಸ್ವಾಮಿ ! ಅವನು ಸಾಮಾನ್ಯನಲ್ಲ ; ಅವನೊಂದು ಪಕ್ಷಿ ; ಅವನ ಹಡಗೊಂದು ಪಕ್ಷಿ. ಹಿಡಿಯಲು ಹೋದರೆ ಈ ಪಕ್ಷಿಗಳು ಕೈಗೆ ಸಿಕ್ಕುವು. ಒಂದು ವೇಳೆ ಸಿಕ್ಕುವ ಸಂದರ್ಭವಾದರೂ ಅವನಿಗೆ ತಪ್ಪಿಸಿ ಕೊಳ್ಳಲು ಸಾವಿರಾರು ಉಪಾಯಗಳು ಇರುವುವು. ಇದಲ್ಲದೆ ಈ ಪ್ರಾಂತ್ಯದ ದೇಶಗಳ

ಲ್ಲಿಯೂ ಕಡಲಿನ ಮೇಲೂ ಇರುವರನೇಕರು ಅವನಿಗೆ ಅತ್ಯಂತ ಆಪ್ತರು ; ಅವನನ್ನು ದೇವರಂತೆ ಭಾವಿಸಿ ಅವನಿಗಾಗಿ ಅವರು ತಮ್ಮ ಪ್ರಾಣವನ್ನಾದರೂ ಕೊಡುವರು.”

“ಹಾಗಾದರೆ ಈ ದ್ವೀಪದಲ್ಲಿ ನಾವು ವಿನಾ ಮತ್ತಾರೂ ಇಲ್ಲವೋ?”

“ಇಲ್ಲ. ಈಗ ನೀವು ಸ್ವೇಚ್ಛೆಯಾಗಿ ಬೇಟೆಯನ್ನಾಡಬಹುದು.”

“ಬೇಟೆಯು ಹಾಗಿರಲಿ; ಮೊದಲು ಒಂದು ದೀವಟಿಗೆಯನ್ನು ತರಿಸು”

“ಸ್ವಾಮಿ ನಿಮಗೆ ಈಗುಂಟಾಗಿರುವ ಭ್ರಮೆಯು ನಮಗೂ ಅನೇಕ ಸಾರಿಯುಂಟಾಗಿ ಎಷ್ಟೆಷ್ಟು ನೋಡಿದರೂ ಯಜಮಾನನ ಗುಹೆಯ ಬಾಗಿಲೇ ಸಿಕ್ಕಲಿಲ್ಲ.”

“ನಿಮಗೆ ಸಿಕ್ಕದೆ ಇರಬಹುದು, ನನಗೆ ಹಾಗಾಗದು. ಮೊದಲು ದೀವಟಿಗೆಯನ್ನು ತರಿಸು.”

ಆಗ ಗುಹನು ದೋಣಿಯವರಲ್ಲಿ ಒಬ್ಬನನ್ನು ಕೂಗಿ ಒಂದು ಗೊರವೀ ಕಡ್ಡಿಯನ್ನು ಹೊತ್ತಿಸಿ ತರಹೇಳಿದನು. ಕೂಡಲೇ ದೀವಟಿಗೆಯು ಬಂದಿತು. ಅದನ್ನು ತೆಗೆಯಿಸಿಕೊಂಡು ವೀರಸಿಂಹನು ತಾನು ಮಲಗಿದ್ದ ಗುಹೆಯನ್ನು ಹೊಕ್ಕು ಅದರ ಎಲ್ಲಾ ಭಾಗಗಳನ್ನೂ ಪರಿಶೋಧಿಸಿದನು ; ಎಷ್ಟುನೋಡಿದರೂ ಯಜಮಾನನ ಗುಹೆಯು ಗೊತ್ತಾಗಲಿಲ್ಲ. ಊಟದ ವೇಳೆಯಾಗುತ್ತಲೆ ಊಟವನ್ನು ಮಾಡಿಕೊಂಡು ಪುನಃ ನೋಡಿದನು ; ಆದರೂ ಸಿಕ್ಕಲಿಲ್ಲ. ಇನ್ನು ನೋಡುವುದು ಪ್ರಯೇಜನ ವಿಲ್ಲವೆಂದು ಪ್ರಯಾಣ ಮಾಡಲು ಸಿದ್ಧನಾದನು. ಗುಹನು ಪುನಃ ಬೇಟೆಯಾಡುವುದಿಲ್ಲವೇ ? ಎನಲು ವೀರಸಿಂಹನು ಬೇಟೆಯಾಡಿದಂತೆ ಮಾಡಿ, “ಅಯ್ಯಾ ! ನಾನು ಇಂದ್ರಪ್ರಸ್ಥಕ್ಕೆ ಜಾಗ್ರತೆಯಾಗಿ ಹೋಗಿ ಬೇಕಾಗಿದೆ; ನನ್ನನ್ನು ಆ ಊರಿಗೆ ಸಮೀಪದಲ್ಲಿರುವ ಯಾವುದಾದರೂ ಒಂದು ರೇವಿನಲ್ಲಿ ಬಿಡು ” ಎಂದನು.

ಅವನು ಇಂದ್ರ ಪ್ರಸ್ಥಕ್ಕೆ ಸೇರಲು ಎರಡು ದಿವಸಗಳಾದುವು. ಸಿದ್ಧವಾಗಿದ್ದ ಬಿಡಾರಕ್ಕೆ ಹೋದ ಕೂಡಲೇ. ಪಶುಪತಿಯು ಇದಿರುಗೊಂಡು ಬಂದು ಯೋಗಕ್ಷೇಮವನ್ನು ವಿಚಾರಿಸುತ್ತಲಿರುವ ವೇಳೆಗೆ ಸರಿಯಾಗಿ ಉದಯಸಿಂಹನು ಬಂದು ಇಳಿದನು. ಇಬ್ಬರೂ ತಮಗಾಗಿ ಏರ್ಪಾಟಾಗಿದ್ದ ಬಿಡಾರವನ್ನು ನೋಡಿ “ಈ ಸ್ಥಳವು ಸಾಲದು ; ಇವರ ಜತೆಗೆ ಇನ್ನೊಂದು ದೊಡ್ಡ ಕೊಟ್ಟಡಿ

ಇದ್ದರೆ ಕೊಡು” ಎಂದು ಪಶುಪತಿಯನ್ನು ಕೇಳಲು. ಅವನು “ಮಹಾಸ್ವಾಮಿ! ಬೇರೆ ಯಾವ ಕೊಟ್ಟಡಿಯೂ ಇಲ್ಲ; ತಾವು ಮೊದಲೇ ಬರೆದು ಏರ್ಪಾಡುಮಾಡಿ ಕೊಳ್ಳದಿದ್ದರೆ ಈ ಸ್ಥಳವು ಸಿಕ್ಕುತ್ತಿರಲಿಲ್ಲ” ಎಂದನು.

“ನಮ್ಮ ಕೊಟ್ಟಡಿಯ ಪಕ್ಕದ ದೊಡ್ಡ ಕೊಟ್ಟಡಿಯಲ್ಲಿ ಯಾರೂ ಇಲ್ಲ. ಅದನ್ನು ಏತಕ್ಕೆ ಕೊಡಬಾರದು ?”

“ಅದನ್ನು ಅವನೋ ಒಬ್ಬ ಅನ್ಯದೇಶದ ಶ್ರೀಮಂತನು ಬಾಡಿಗೆಯನ್ನು ಕೊಟ್ಟು ಇಟ್ಟುಕೊಂಡಿದ್ದಾನೆ.”

“ಅವನಾರು?”

“ನನಗೆ ತಿಳಿಯದು.”

“ಹಾಗಾದರೆ ನಮಗೆ ಸ್ಥಳಕ್ಕೇನಮಾಡುವುದು?”

“ಮಹಾಸ್ವಾಮಿ ! ನಾನೇನು ಮಾಡಲಿ ?

ಆಗ ಉದಯಸಿಂಹನು ಪಶುಪತಿಯನ್ನು ಕುರಿತು, “ಸ್ಥಳವು ಹೇಗಾದರೂ ಇರಲಿ, ನನಗೆ ಬಲು ಹಸಿವಾಗಿದೆ, ಮೊದಲು ಊಟಕ್ಕೆ ಏರ್ಪಾಡು ಮಾಡು. ನಾಳೆ ಬೆಳಗಿನಿಂದ ಉತ್ಸವವು ಮುಗಿಯುವವರೆಗೂ ಒಂದು ಬಂಡಿಯನ್ನು ಗೊತ್ತುಮಾಡಿ ಕೊಡು” ಎಂದನು.

“ಮಹಾಸ್ವಾಮಿ! ಊಟವೇನೋ ಸಿದ್ಧವಾಗಿದೆ ; ಈ ಉತ್ಸವವು ಮುಗಿಯುವವರೆಗೆ ಬಂಡಿಯು ಸಿಕ್ಕಲಾರದು. ಮೊದಲೇ ತಿಳಿಸಿದ್ದರೆ ಅದಕ್ಕೂ ಏರ್ಪಾಡು ಮಾಡುತ್ತಿದ್ದೆ.”

“ಸ್ಥಳವನ್ನು ಅನುಕೂಲವಾಗಿ ಮಾಡಿದಂತೆಯೇ ಅಲ್ಲವೇ ?”

“ಸ್ಥಳವು ಅನುಕೂಲವಿಲ್ಲವೇ ?”

ಆಗ ವೀರಸಿಂಹನು “ಅಪ್ಪಾ ಪಶುಪತಿ. ಬಂಡಿಯು ಸಿಕ್ಕಲಾರದೆಂದರೆ ನಾನೊಪ್ಪಲಾರೆ” ಎಂದು ಹೇಳಲು, ಪಶುಪತಿಯು “ಸ್ವಾಮಿ! ವಿಚಾರಿಸು ತ್ರೇನೆ, ಮುಕ್ಕಾಲುಪಾಲು ಸಿಕ್ಕಲಾರದು, ಸಿಕ್ಕಿದರೆ ಸಿದ್ಧ ಪಡಿಸುವೆನು” ಎಂದು ಹೇಳಿ ಹೊರಟುಹೋದನು. ಪಶುಪತಿಯು ಹೋದಬಳಿಕ ವೀರಸಿಂಹನು ಉದಯಸಿಂಹನನ್ನು ನೋಡಿ “ಬಂಡಿಯು ಇಲ್ಲದಿದ್ದರೆ ಬಲು ತೊಂದರೆಯಾಗುವುದು, ಏನಮಾಡೋಣ?” ಎನ್ನಲು, “ಹೆಚ್ಚು ಹಣಕ್ಕೋಸುಗ ಅವನು ಹೀಗೆ ಹೇಳುವನು ; ಅದನ್ನು ಕೊಟ್ಟರೆ ಎಲ್ಲವೂ ಸಿಕ್ಕುವುದು” ಎಂದನು.

ಅನಂತರ ಇಬ್ಬರೂ ಭೋಜನವನ್ನು ತೀರಿಸಿಕೊಂಡು ಬಿಡಾರದಲ್ಲಿ ಮಲಗಿದರು. ಉದಯಸಿಂಹನಿಗೆ ಆದಿನ ರಾತ್ರಿಯೆಲ್ಲಾ ತಾನು ಆರು ಕುದುರೆಯ ಬಂಡಿಯಲ್ಲಿ ಕುಳಿತು ಊರೆಲ್ಲಾ ಸುತ್ತಿ ಉತ್ಸವದ ಸಂಭ್ರಮವನ್ನು ನೋಡಿ ಬೇಸತ್ತು ಮಲಗಿದಂತೆ ಸ್ವಪ್ನವಾಯಿತು.

ಮಾರನೇ ದಿನ ಬೆಳಿಗ್ಗೆ ವಿರಸಿಂಹನು ಮೊದಲುವದ್ದು ಪಶುಪತಿಯನ್ನು ಬರಹೇಳಿದನು. ಅವನು ಕೂಡಲೇ ಬಂದು “ಮಹಾಸ್ವಾಮಿ! ನಾನು ಬಂಡಿಯು ಸಿಕ್ಕಲಾರದೆಂದು ನೆನ್ನೆ ಹೇಳಿದ್ದೆನಷ್ಟೆ; ರಾತ್ರಿ ವಿಚಾರಿಸಿದುದರಲ್ಲಿ ಉತ್ಸವದ ಕೊನೆಯ ಮೂರು ದಿನ ಯಾವ ಬಂಡಿಯೂ ಸಿಕ್ಕದುವೆಂದು ಗೊತ್ತಾಯಿತು” ಎಂದನು.

“ನನಗೆ ಮುಖ್ಯವಾಗಿ ಯಾವಾಗ ಬಂಡಿಯು ಬೇಕೋ ಆಗಲೇ ಇಲ್ಲದೆ ಹೋದರೆ ಏನು ಪ್ರಯೋಜನ” ಎಂದು ವಿರಸಿಂಹನು ಹೇಳುತ್ತಿದ್ದಾಗ ಹೊರಗೆ ಹೋಗಿದ್ದ ಉದಯಸಿಂಹನು ಒಳಕ್ಕೆ ಬಂದು “ಏನು, ಗಾಡಿ ಸಿಕ್ಕದೆನ್ನುತ್ತಾನೋ” ಎಂದು ಕೇಳಲು ವಿರಸಿಂಹನು “ಹೂ. ಎಂದನು. ಆಗ ಪಶುಪತಿಯು “ಮಹಾಸ್ವಾಮಿ! ಇಂದಿನಿಂದ ಭಾನುವಾರವರೆಗೆ ಬೇಕಾದಷ್ಟು ಬಂಡಿಗಳು ಸಿಕ್ಕುವುವು” ಎಂದನು. ಉದಯಸಿಂಹನು “ಅದುಸರಿ, ಹಾಗೆ ಹೇಳು. ಇಂದು ಗುರುವಾರ; ಭಾನುವಾರಕ್ಕೆ ಇನ್ನೂ ಮೂರು ದಿನಗಳಿರುವುವು; ಆಷ್ಟರಲ್ಲಿ ಏನೇನಾಗುವುದೋ ನೋಡೋಣ” ಎಂದನು.

“ಆಗುವುದೇನು? ಆ ವೇಳೆಗೆ ಇನ್ನೂ ಸುಮಾರು ಹತ್ತು ಹನ್ನೆರಡುಸಾವಿರ ಜನಗಳು ಬಂದು ಸೇರುವರು, ಆಗ ಬಂಡಿಸಿಕ್ಕುವುದಕ್ಕೆ ಮತ್ತಷ್ಟು ಕಷ್ಟವಾಗುವುದು” ಎಂದು ವಿರಸಿಂಹನೆಂದನು.

“ಎಲೈ ಮಿತ್ರನೇ! ಮುಂದೆ ಅನಾನುಕೂಲಗಳು ಬರಬಹುದೆಂದೆಯೋಚಿಸಿಕೊಂಡು ವ್ಯಸನಪಡುವುದಕ್ಕಿಂತ ಈಗಿನ ಅನುಕೂಲಗಳನ್ನು ಉಪಯೋಗಿಸಿಕೊಂಡು ಸುಖವಾಗೋಣ. ನಾವು ಕುಳಿತು ನೋಡಲು ಕಲ್ಯಾಣಿಯ ಚೌಕದಲ್ಲಿ ಒಂದು ಮಾಳಿಗೆಯಾದರೂ ಬಾಡಿಗೆಗೆ ಸಿಕ್ಕುವುದೋ ಇಲ್ಲವೋ?”

“ಖಂಡಿತವಾಗಿಯೂ ಸಿಗುವುದಿಲ್ಲ. ಅಲ್ಲಿ ಮಿಕ್ಕಿದುದೇ ಒಂದುಮಾಳಿಗೆ; ಅದನ್ನು ನೆನ್ನೆಯದಿನ ಒಬ್ಬ ಅರಸುಮಗನು ನೂರು ವರಹಗಳಿಗೆ ಗೊತ್ತು ಮಾಡಿಕೊಂಡನು”.

“ಏನು! ಒಂದು ದಿನ ಅಲ್ಲಿ ಕುಳಿತು ನೋಡುವುದಕ್ಕೆ ನೂರು ವರಹ ಗಳೇ” ಎಂದು ಇಬ್ಬರೂ ಒಂದೇಸಾರಿ ಕೇಳಿದರು.

“ಮಹಾಸ್ವಾಮಿ! ದೊರೆಮಕ್ಕಳಿಗೆ ಕಷ್ಟವಿಲ್ಲದೆ ಬೇಕಾದಷ್ಟು ಹಣ ಸಿಕ್ಕುವುದಾದುದರಿಂದ ಹಣವೆಂದರೆ ಅವರಿಗೆ ಲಕ್ಷ್ಯವಿಲ್ಲ.”

ಆಗ ವೀರಸಿಂಹನು ಉದಯಸಿಂಹನನ್ನು ನೋಡಿ “ಅಪ್ಪಾ ಉದಯ ಸಿಂಹ, ನಾನು ಹೇಳುವುದನ್ನು ಕೇಳು. ಇಲ್ಲಿ ಇದ್ದು ಅವಸ್ಥೆಪಡುವುದಕ್ಕಿಂತ ನಾವಿಬ್ಬರೂ ಕಾಶ್ಮೀರಕ್ಕೆ ಹೋಗಿ ಆ ನಾಡಿನ ರಚನೆಗಳನ್ನು ನೋಡಿ ಬರೋಣ; ಅಲ್ಲಿಯೂ ಜಾತ್ರೆ ಈಗ ನಡೆಯುತ್ತಾ ಇರುವುದು” ಎಂದನು.

“ನಾನು ಇಲ್ಲಿಯ ಉತ್ಸವವನ್ನು ನೋಡಲು ಬಂದೆನಾದಕಾರಣ ಹೇಗಾದರೂ ಇದನ್ನು ನೋಡಿಯೇ ಹೋಗಬೇಕು. ಬಂಡಿಯು ಸಿಕ್ಕದಿದ್ದರೆ ಮರದ ಕಾಲನ್ನಾದರೂ ಕಟ್ಟಿಕೊಂಡು ನೋಡುವೆನು.”

“ಹಾಗಾದರೆ ಒಂದು ಕೆಲಸಮಾಡೋಣ. ಈ ಉತ್ಸವಕಾಲದಲ್ಲಿ ಇಲ್ಲಿಯ ಜನಗಳು ತಮ್ಮ ಗುರುತು ಸಿಕ್ಕದಂತೆ ವೇಷಗಳನ್ನು ಹಾಕಿಕೊಂಡು ಕುದುರೆಬಂಡಿಯಲ್ಲಿಯೋ ಎತ್ತಿನ ಬಂಡಿಯಲ್ಲಿಯೋ, ಅಥವಾ ಕಾಲ್ನಡೆಯಿಂದಲೋ ಇಷ್ಟಾನುಸಾರ ಸಂಚರಿಸುವರು; ನಾವೂ ಅದೇರೀತಿ ಮಾಡೋಣ.”

ಇವರಿಬ್ಬರ ಮಾತನ್ನು ಕೇಳುತ್ತಲಿದ್ದ ಪಶುಪತಿಯು “ನಿಮಗೆ ಬಂದಿ ಬೇಡವೋ ಎಂದು ಕೇಳಿದನು. ಅವರು “ಅಗತ್ಯ ಬೇಕು ತರಿಸು” ಎನ್ನಲು ಹತ್ತುನಿಮಿಷಗಳಲ್ಲಿಯೇ ಶಾಲೆಯ ಮುಂದೆ ಬಂದಿಯೊಂದು ಬಂದು ನಿಂತಿತು. ಇಬ್ಬರೂ ಅದರಲ್ಲಿ ಕುಳಿತು ಊರಿನಲ್ಲಿ ಮುಖ್ಯವಾದ ಬೀದಿಗಳಲ್ಲಿ ಸುತ್ತಿಕೊಂಡು ಊಟದ ಹೊತ್ತಿಗೆ ಬಿಡಾರಕ್ಕೆ ಬಂದರು. ಊಟವಾಗುತ್ತಲೇ ಉದಯಸಿಂಹನು ವುನಃ ಸುತ್ತುವುದಕ್ಕೆ ಹೊರಡಬೇಕೆಂದಿದ್ದಾಗ, ವೀರಸಿಂಹನು “ಬೆಳಿಗ್ಗೆಯೆಲ್ಲಾ ಸುತ್ತಿಸುತ್ತಿ ಬೇಸತ್ತಿದ್ದೇನೆ; ಈಗ ಪುನಃ ಹೊರಡಲು ನನ್ನಿಂದಾಗದು. ಈದಿನ ಪೌರ್ಣಮಿ; ರಾತ್ರಿ ಒಳ್ಳೆಯ ಬೆಳದಿಂಗಳು ಬರುವುದು. ಆಗ ಬೇಕಾದರೆ ಊರ ಹೊರಗಿರುವ ಚಕ್ರಭೀಮನ ಕೋಟೆಯನ್ನು ನೋಡಿಕೊಂಡು ಬರೋಣ” ಎಂದನು.

“ಹಾಗಾದರೆ ರಾತ್ರಿ ಊಟಮಾಡಿಕೊಂಡು ಎಂಟುಗಂಟೆಗೆ ಹೊರಡೋಣ; ಆವೇಳೆಗೆ ಬರುವಂತೆ ಬಂಡಿಯವನಿಗೆ ಹೇಳು.”

ಸುಮಾರು ಒಂದುಗಂಟಿಯ ಸಮಯದಲ್ಲಿ ಪಶುಪತಿಯು ಒಳಗೆ ಬಂದು “ನುಹಾಸ್ವಾಮಿ! ನೀವಿಬ್ಬರೂ ಚಕ್ರಭೀಮನಕೋಟಿಯನ್ನು ನೋಡುವುದಕ್ಕೆ ರಾತ್ರಿ ಎಂಟುಗಂಟಿಗೆ ಊರ ಹೊರಗಿನ ದಾರಿಯಿಂದ ಹೋಗುವುದಾಗಿ ಬಂದಿ ಯವನಿಂದ ಕೇಳಿದೆ. ಅದು ನಿಜವಾದರೆ ಅಷ್ಟುಹೊತ್ತಿನಲ್ಲಿ ಆ ದಾರಿಯಲ್ಲಿ ಹೋಗುವುದು ಒಳ್ಳೆಯದಲ್ಲವೆಂದು ನಿಮಗೆ ತಿಳಿಸಲು ಬಂದೆನು” ಎಂದನು.

“ಏನು ಅಪಾಯ?”

“ಕಳ್ಳರ ಗುರು ಒಂಪನ ದೆಸೆಯಿಂದ.”

“ಅವನು ಏನುಮಾಡುವನು?”

“ನೀವು ಇಲ್ಲಿಂದ ಹೋಗುವುದೇನೋ ನಿಶ್ಚಯ; ಅಲ್ಲಿಂದ ಹಿಂತಿರುಗಿ ಬರುವುದು ಅನುಮಾನ.”

“ ಆ ಒಂಪನೆಂಬವನಾರು?”

“ನಿಮಗೆ ಅವನ ಸಮಾಚಾರವೇ ತಿಳಿಯದೋ?”

“ತಿಳಿಯದು.”

“ಅವನು ಕಳ್ಳರಿಗೆಲ್ಲ ಯಜಮಾನ. ಅವನ ಮಾತೆಂದರೆ ಕಳ್ಳರಿಗೆಲ್ಲ ರಿಗೂ ವೇದವಾಕ್ಯ. ಅವನ ವಿಷಯದಲ್ಲಿ ನೀವು ಬಲು ಎಚ್ಚರಿಕೆಯಿಂದ ಇರಬೇಕು.”

ಉದಯಸಿಂಹನು ವೀರಸಿಂಹನನ್ನು ನೋಡಿ “ಇಗೋ ನೋಡು, ಒಂಪನು ನಮ್ಮನ್ನು ಹಿಡಿಯಬರುವನು: ನಾವು ಅವನನ್ನು ಹಿಡಿದು ಇಲ್ಲಿಯ ರಾಜನಿಗೆ ಒಪ್ಪಿಸಿದರೆ, ಪ್ರತ್ಯುಪಕಾರಕ್ಕಾಗಿ ಏನುಮಾಡಲಿ ಎಂದು ಅವನು ನಮ್ಮನ್ನು ಕೇಳುವನು, ಆಗ ನಮಗೆ ಬಂದಿಯೊಂದು ಬೇಕೆಂದು ಕೇಳಿದರೆ ನಾವಿಲ್ಲಿರುವವರೆಗೆ ಅವನು ತನ್ನ ಲಾಯದಿಂದ ಒಂದನ್ನು ಕಳುಹಿಸುವನು” ಎಂದನು.

“ನುಹಾಸ್ವಾಮಿ! ಈ ಕಳ್ಳನ ಸಮಾಚಾರ ನಿಮಗೆ ಇನ್ನೂ ಗೊತ್ತಿಲ್ಲ. ಇವನ ಕೈಕೆಳಗೆ ಸಾವಿರಾರು ಜನರಿರುವರು; ಅವರು ಹಳ್ಳಕೊಳ್ಳಗಳಲ್ಲಿಯೂ ಬಂಡೆಗಳಲ್ಲಿಯೂ ಮರಗಳಲ್ಲಿಯೂ ಅಡಗಿಕೊಂಡು ಸಮಯಬಂದಾಗ ಬಂದು ಸೇರಿ ಸಿಕ್ಕಿದವರನ್ನು ತಮ್ಮ ಸಂಕೇತಸ್ಥಾನಕ್ಕೆ ಕೊಂಡುಹೋಗಿ ಒಂದುಕ್ಷಿಪ್ತ ಕಾಲದಲ್ಲಿ ಕೇಳದಷ್ಟು ಹಣವನ್ನು ತರಿಸಿಕೊಟ್ಟರೆ ಸರಿ; ಇಲ್ಲದಿದ್ದರೆ ನಿಮಿಷದಲ್ಲಿ ಪರಲೋಕಕ್ಕೆ ಸಾಗಿಸಿಬಿಡುವರು.”

“ಈ ಕಳ್ಳನು ಅಷ್ಟು ಬಲಿಷ್ಟನೋ? ಈ ದೇಶದ ರಾಜನಿಗೆ ಇವನನ್ನು ಹಿಡಿಯಲು ಆಗಲಿಲ್ಲವೋ?”

“ಇವನ ಚರಿತ್ರೆಯನ್ನು ಕೇಳಿದರೆ ನೀವು ಆಶ್ಚರ್ಯ ಪಡುವಿರಿ. ಇವನನ್ನು ಹಿಡಿದುಕೊಡುವವರಿಗೆ ರಾಜನು ಲಕ್ಷ ವರಹಗಳನ್ನು ಕೊಡುತ್ತೇನೆಂದು ಸಾರಿ ಇರುವನು. ಹಣದ ಆಸೆಗೆ ಇವನನ್ನು ಹಿಡಿಯಹೋದವರೆಲ್ಲಾ ಹಿಂದಿರುಗಲೇ ಇಲ್ಲ.”

“ಅವನ ಸಮಾಚಾರ ನಿನಗೆ ಹೇಗೆ ಗೊತ್ತು?”

“ಅವನನ್ನು ಹುಟ್ಟಿದಂದಿನಿಂದಲೂ ಬಲ್ಲೆನು.”

“ಹಾಗಾದರೆ ಅವನ ಕಥೆಯನ್ನು ಸಂಕ್ಷೇಪವಾಗಿ ಹೇಳು, ಕೇಳೋಣ.”

“ಅವನೊಬ್ಬ ಕುರುಬರ ಹುಡುಗ, ಅವನ ಹೆಸರು ಲುಂಗಿ ಒಂಪ. ಅವನ ತಾಯಿತಂದೆಗಳು ಚಿಕ್ಕ ವಯಸ್ಸಿನಲ್ಲಿಯೇ ತೀರಿಹೋದರು; ಅವರ ಮಗ್ಗಲು ಮನೆಯ ಕುರುಬನು ಸಾಕುತ್ತಲಿದ್ದನು. ಆ ಕುರುಬನಿಗೆ ರೂಪವತಿಯಾದ ತಾರಕೆಯೆಂಬ ಮಗಳಿದ್ದಳು. ಒಂಪನೂ ತಾರಕೆಯೂ ಬಾಲ್ಯದಿಂದಲೂ ಜತೆಯಲ್ಲಿ ಆಡುತ್ತಲಿದ್ದು, ದೊಡ್ಡವರಾದ ಮೇಲೆ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

“ಒಂದಾನೊಂದು ದಿನ ಒಂಪನೂ ತಾರಕೆಯೂ ವಿನೋದವಾಗಿ ಕಥೆಗಳನ್ನು ಹೇಳಿಕೊಂಡು ಕುರಿಗಳನ್ನು ಕಾಯುತ್ತಲಿದ್ದಾಗ, ಸಮೀಪದ ಕಾಡಿನಲ್ಲಿ ತುಪಾಕಿಯ ಸದ್ದಾಯಿತು. ಅದೇನೆಂದು ಆ ಕಡೆ ತಿರುಗಿ ನೋಡಲು ಯಾವನೋ ಬಬ್ಬನು ಓಡಿ ಬಂದು ಅಪ್ಪಾ, ಸಿಪಾಯಿಗಳು ನನ್ನನು ಅಟ್ಟಿಸಿಕೊಂಡು ಬರುತ್ತಲಿದ್ದಾರೆ. ಅವರ ಕಣ್ಣಿಗೆ ಬೀಳದಂತೆ ತಪ್ಪಿಸಿಕೊಳ್ಳುವ ದಾರಿಯನ್ನು ಜಾಗ್ರತೆಯಾಗಿ ತೋರಿಸಿ ನನ್ನನ್ನು ಉದ್ಧಾರಮಾಡು ಎಂದು ಬೇಡಿಕೊಂಡನು. ಒಂಪನು ಸಮೀಪದಲ್ಲಿ ತನಗೆ ಗೊತ್ತಿದ್ದ ಗುಹೆಯ ಬಳಿಗೆ ಅವನನ್ನು ಕರೆದುಕೊಂಡು ಹೋಗಿ ಗುಹೆಯ ಬಾಯಿಗೆ ಮುಚ್ಚಿದ್ದ ಕಲ್ಲನ್ನು ತೆಗೆದು ಅವನನ್ನು ಒಳಗೆ ಕೂಡಿ ಕಲ್ಲನ್ನು ಮುಚ್ಚಿದನು. ಐದು ನಿಮಿಷಗಳೊಳಗಾಗಿಯೇ ಆಯುಧಪಾಣಿಗಳಾದ ನಾಲ್ವರು ಸವಾರರು ಕಾಡಿನಿಂದ ಹೊರಗೆ ಬಂದು, ಓಡಿಕೊಂಡ ಕಳ್ಳನನ್ನು ಕಾಣದೆ, ಸಮೀಪದಲ್ಲಿ ತಾರಕೆಯೂ ಒಂಪನೂ ಕುಳಿತಿದ್ದುದನ್ನು ನೋಡಿ ಅವರ ಬಳಿಗೆ ಕುದುರೆಗಳನ್ನು ಓಡಿಸಿಕೊಂಡು ಬಂದು ಕಳ್ಳನೆತ್ತಹೋದನೆಂದು ಪ್ರಶ್ನೆ ಮಾಡಿದರು.

‘ಯಾವ ಕಳ್ಳ?’

“ಈಗಕಾಡಿನ್ನಿಂದ ಓಡಿಬಂದವನು.”

‘ಯಾರನ್ನೂ ನೋಡಲಿಲ್ಲವಲ್ಲಾ.’ ‘ಆಯ್ಯೋ ಅದೃಷ್ಟವೇ ! ಅವನು ಕಳ್ಳರ ಯಜಮಾನ; ಸರ್ಕಾರದವರು ಅವನನ್ನು ಹಿಡಿದು ಕೊಟ್ಟವರಿಗೆ ಒಂದು ಲಕ್ಷ ವರಹಗಳನ್ನು ಕೊಡುವುದಾಗಿ ಸಾರಿದಾರೆ. ಅವನನ್ನು ನೀವು ತೋರಿಸಿಕೊಟ್ಟರೆ ಅದರಲ್ಲಿ ನಿಮಗರ್ಧ ಸಿಕ್ಕುವುದು.’

‘ಆಯ್ಯೋ ! ನಮಗೆ ಅದೃಷ್ಟವಿಲ್ಲ’ ಎಂದು ಒಂಪನು ಹೇಳುತ್ತಲೇ ಸವಾರರು ಒಂದೊಂದು ದಿಕ್ಕನ್ನು ಹಿಡಿದು ಹೋದರು.

ಅವರತ್ತ ಹೋಗುತ್ತಲೇ ಇತ್ತ ಒಂಪನು ಗುಹೆಯ ಬಾಗಿಲನ್ನು ತೆರೆದು “ಸವಾರರು ಹೊರಟುಹೋದರು ; ನಿನ್ನ ದಾರಿಯನ್ನು ಹಿಡಿದು ನೀನು ಹಿಡಿದು ಹೋಗಬಹುದು” ಎಂದನು. “ನೀವು ಮಾಡಿದ ಉಪಕಾರವನ್ನು ಎಂದಿಗೂ ಮರೆಯಲಾರೆನು’ ಎಂದು ಹೇಳಿ ಆ ಕಳ್ಳನು ತನ್ನಲ್ಲಿದ್ದ ವರಹಗಳು ತುಂಬಿದ ಒಂದು ಚೀಲವನ್ನು ಒಂಪನಿಗೆ ಕೊಡಬಂದಾಗ ಅವನು ‘ನಾನೇನೂ ಹಣದಾಸೆಗೆ ಮಾಡಲಿಲ್ಲ. ಒಳ್ಳಿ’ ಎಂದನು. ಸವಾರರು ಒಂಪನ ಸಂಗಡ ಮಾತನಾಡುತ್ತಲಿದ್ದಾಗ ತನ್ನನ್ನು ಎಲ್ಲಿ ಬಿಟ್ಟುಕೊಡುವನೋ ಎಂಬ ಭೀತಿಯಿಂದ ಆ ಕಳ್ಳನು ಕಲ್ಲಿನ ಸಂದಿಯಿಂದ ಇಣಕಿ ನೋಡುತ್ತಲಿದ್ದನು. ಆಗ ತಾರಕೆಯ ರೂಪಲಾವಣ್ಯ ಯಾವ್ವನಗಳನ್ನು ಕಂಡು ಅವನು ಮನಸೋತು ಅವಳನ್ನು ಹೇಗಾದರೂ ವಶಪಡಿಸಿಕೊಳ್ಳಬೇಕೆಂದು ಹೊಂಚು ಹಾಕುತ್ತಲಿದ್ದನು. ಈ ಕಳ್ಳರ ಯಜಮಾನನು ಇಷ್ಟು ಅನ್ಯಾಯದ ಯೋಚನೆಯನ್ನು ಮಾಡಿಕೊಂಡಿದಾನೆಂಬುದು ಒಂಪನಿಗೆ ತಿಳಿಯದು.

ಹೀಗೆ ಕೆಲವು ತಿಂಗಳು ಕಳೆದ ಮೇಲೆ, ಆ ಊರಿನಲ್ಲಿ ನರೇಂದ್ರನಾಥನೆಂಬ ಒಬ್ಬ ಶ್ರೀಮಂತನ ಮನೆಯಲ್ಲಿ ಒಂದು ಮದುವೆಯಾಯಿತು. ಅಲ್ಲಿ ವಧುವಿನ ಒಡವೆಗಳನ್ನೂ ಸೀರೆಯನ್ನೂ ನೋಡಿ, ಇವುಗಳನ್ನು ತಂದುಕೊಟ್ಟು ಹೊರತು ನಾನು ನಿಮ್ಮನ್ನು ವರಿಸಲೊಲ್ಲೆನೆಂದು ತಾರಕೆಯು ಒಂಪನಿಗೆ ಹೇಳಿದಳು. ಅವನು ಆ ರಾತ್ರಿ ಶ್ರೀಮಂತ ನರೇಂದ್ರನಾಥನ ಮನೆಗೆ ಬೆಂಕಿಯನ್ನು ಇಕ್ಕಿ, ಮನೆಯು ಬೇಯುತ್ತಲಿರುವಾಗ ಒಳಗೆ ನುಗ್ಗಿ ಆಭರಣವಸ್ತ್ರಗಳನ್ನೆಲ್ಲಾ ಸಾಗಿಸಿಕೊಂಡು ಊರ ಹೊರಗಣ ಒಂದು ಗುಹೆಯಲ್ಲಿರಿಸಿದನು. ಬೆಳಗಾಗುತ್ತಲೇ ತಾರಕೆಯನ್ನು ಕರೆದುಕೊಂಡುಹೋಗಿ ಆ ಆಭರಣಗಳನ್ನೂ

ವಸ್ತ್ರಗಳನ್ನೂ ಅವಳಿಗೆ ಕೊಟ್ಟು ಇವುಗಳನ್ನು ತೊಟ್ಟುಕೊಂಡು ಬಾ ಎಂದು ಹೇಳಿದನು. ಅವಳು ಗುಹೆಯೊಳಗೆ ಹೋದಳು. ಇವನು ಗುಹೆಯ ಬಾಗಿಲಲ್ಲಿ ನಿಂತಿದ್ದನು.

ಆಗ ಯಾವನೋ ಒಬ್ಬನು ಕುದುರೆಯ ಸವಾರಿ ಮಾಡುತ್ತ ಆ ಮಾರ್ಗ ವಾಗ ಬಂದು ಒಂಪನನ್ನು ಕುಳಿತು “ಅಪ್ಪಾ ! ಇಲ್ಲಿ ತ್ರಿವಳಿಯೆಂಬುದೊಂದು ಊರಿದೆಯಂತೆ ; ಅದಕ್ಕೆ ದಾರಿಯು ನನಗೆ ಗೊತ್ತಾಗಲಿಲ್ಲ. ದಯಮಾಡಿ ತೋರಿಸು” ಎಂದನು. ಒಂಪನು ಭುಜದ ಮೇಲೆ ಕಂಬಲ್ಲಿ ಯನ್ನು ಹಾಕಿಕೊಂಡು, ತುಪಾಕಿಯನ್ನು ಕಯ್ಯಲ್ಲಿ ಹಿಡಿದು, ಅಷ್ಟುದೂರ ಹೋಗಿ, “ಈ ದಾರಿಯಲ್ಲಿಯೇ ನೆಟ್ಟಗೆ ಹೋದರೆ ಊರನ್ನು ನೇರಬಹುದು” ಎಂದು ಹೇಳಿ ಹಿಂದಿರುಗಿದನು. ಆಗ ಪ್ರಯಾಣಿಕನು ತನ್ನ ಜೇಬಿನಿಂದ ಒಂದು ಹಿಡಿ ಚಿನ್ನದ ನಾಣ್ಯಗಳನ್ನು ತೆಗೆದು ಒಂಪನಿಗೆ ಕೊಡುವುದಕ್ಕೆ ಹೋದನು. ಅವನು “ಮಹಾಸ್ವಾಮಿ ! ನಾನು ಕೂಲಿಗೆ ಕೆಲಸ ಮಾಡುವ ವನಲ್ಲ ; ಮಾಡಿದ ಉಪಕಾರಕ್ಕೆ ಬೆಲೆಯನ್ನು ತೆಗೆಯುವುದಿಲ್ಲ” ಎಂದನು.

“ಹಾಗಾದರೆ ಈ ರತ್ನ ಖಚಿತವಾದ ಕಠಾರಿಯನ್ನು ನನ್ನ ಜ್ಞಾಪಕಾರ್ಥ ವಾಗಿ ಇಟ್ಟುಕೊಂಡಿರು” ಎಂದು ತನ್ನ ನಡುವಿನಿಂದ ಅದನ್ನು ತೆಗೆದುಕೊಟ್ಟು “ನಿನಗೆ ಯಾವಾಗಲಾದರೂ ಏನಾದರೂ ತೊಂದರೆಯುಂಟಾದರೆ ನನಗೆ ಸ್ವಲ್ಪ ವರ್ತಮಾನವನ್ನು ಕೊಡು ; ನನ್ನಿಂದ ಆಗುವ ಸಹಾಯವನ್ನು ಮಾಡಿ ಕೊಡುವೆನು. ನಾವಿಕಸೈಂಧವ ಎಂದು ಹೇಳಿ ಕಳುಹಿಸಿದರೆ ಸಾಕು. ನಿನ್ನ ಹೆಸರೇನು ?”

“ಉಂಗಿ ಒಂಪ.” ವೀರಸಿಂಹನು ಬೆರಗಾಗಿ “ನಾವಿಕಸೈಂಧವನೇ” ಎಂದುದಕ್ಕೆ ಪಶುಪತಿಯು ಅಡುಡೆಂದನು. “ಆ ಹೆಸರಿನಲ್ಲಿ ಏನು ಸ್ವಾರಸ್ಯ ವನ್ನು ಕಂಡು ಬೆರಗಾದೆ” ಎಂದು ಉದಯಸಿಂಹನು ಕೇಳಲು ವೀರಸಿಂಹನು “ಏನೂ ಇಲ್ಲ, ನಾನು ಚಿಕ್ಕವನಾಗಿದ್ದಾಗ ಅವನ ಕಥೆಗಳನ್ನು ಓದಿ ವಿನೋದ ದಿಂದ ಹೊತ್ತುಕಳೆಯುತ್ತಲಿದ್ದೆನು ಅದು ಈಗ ಜ್ಞಾಪಕಕ್ಕೆ ಬಂದಿತು ಎಂದು ಮಲಯದ್ವೀಪದಲ್ಲಿ ನಡೆದುದೆಲ್ಲವನ್ನೂ ನೆನಸಿಕೊಂಡನು.

“ಮುಂದೆ ನಿನ್ನ ಕಥೆಯನ್ನು ಹೇಳು” ಎಂದು ಇಬ್ಬರೂ ಹೇಳುತ್ತಲೆ ಪಶುಪತಿಯು ಹೀಗೆಂದು ಹೇಳತೊಡಗಿದನು :—

“ಒಂಪನು ಹಿಂದಿರುಗಿ ಸೈಂಧವನು ಕೊಟ್ಟ ಕಠಾರಿಯನ್ನು ನೋಡಿ ಆಶ್ಚರ್ಯಪಟ್ಟು ನಿಧಾನವಾಗಿ ಬರುತ್ತಲೆದ್ದಾಗ ಯಾರೋ ತನ್ನ ಹೆಸರನ್ನು ಹಿಡಿದು ಗವಿಯ ಕಡೆಯಿಂದ ಹೂಗಿದಂತಾಗಲು, ಒಂದೇ ಓಟದಲ್ಲಿ ಬಂದು ನೋಡಿದನು. ತಾರಕೆಯನ್ನು ಕಳ್ಳರ ಯಜಮಾನನಾಗಿದ್ದ ಕಕುಂಭನೆಂಬುವನು ಎತ್ತಿಕೊಂಡು ಸಮಾಪದಲ್ಲಿರುವ ಕಾಡಿಗೆ ಓಡಿ ಹೋಗುತ್ತಲಿದ್ದನು.

“ಒಂಪನಿಗೂ ಕಕುಂಭನಿಗೂ ಮಧ್ಯೆ ಸುಮಾರು ಎರಡು ನೂರು ಗಜಗಳ ದೂರವಿದ್ದಿತು ; ಅವನು ಕಾಡನ್ನು ಸೇರಿದರೆ ಹಿಡಿಯುವುದು 'ಅಸಾಧ್ಯ, ಮುಂಜಿಯೇ ಓಡಿ ಹೋಗಿ ಹಿಡಿಯುವುದಕ್ಕೆ ಆಗುವುದಿಲ್ಲ! ಏನ ಮಾಡುವುದು ಎಂದು ಯೋಚಿಸಿ, ಒಂಪನು ಇದ್ದ ಸ್ಥಳದಲ್ಲಿ ನಿಂತು ಗುರಿಹಿಡಿದು ತುಪಾಕಿಯನ್ನು ಹಾರಿಸಿದನು. ಆಗ ಕಕುಂಭನು ಅ ವೆಟ್ಟಿನಿಂದ ತತ್ತರಿಸಿ, ಕಾಲುಗಳು ನಡುಗಿ ಕೆಳಗೆ ಬಿದ್ದನು. ತಾರಕೆಯು ತಟ್ಟನೆದ್ದು ಒಂಪನ ಕಡೆಗೆ ತಿರುಗಿ ಸುಮಾರು ಹತ್ತು ಗಜಗಳದೂರ ಬಂದು ನೆಲದಮೇಲೆ ಬಿದ್ದಳು. ತುಪಾಕಿಯ ವೆಟ್ಟು ಅವಳಿಗೂ ತಾಕಿತೋ ಎಂದು ಒಂಪನಿಗೆ ಗಾಬರಿಯಾಗಿ ಓಡಿ ಹೋಗಿ ಅವಳನ್ನು ಎತ್ತಿ ನೋಡಲು ಅವಳು ಸುರಕ್ಷಿತಳಾಗಿದ್ದಳು. ಕಂಕುಭನ ಸಮಾಪಕ್ಕೆ ಹೋಗಿ ನೋಡಲು, ಅವನು ಸತ್ತಿದ್ದನು.

“ಒಂಪನು ಸ್ವಲ್ಪ ನಿಂತು ಆಲೋಚಿಸಿ, ಕಕುಂಭನ ಮೈಮೇಲಿದ್ದ ಬಟ್ಟೆಗಳನ್ನು ಬಿಚ್ಚಿ, ಹೆಣವನ್ನು ಸಮಾಪದಲ್ಲಿದ್ದ ಒಂದು ಹಳ್ಳಕ್ಕೆ ಎಳೆದು, ತಾರಕೆಯನ್ನು ಕರೆದುಕೊಂಡು ಗವಿಯನ್ನು ಸೇರಿದನು. ಒಂಪನು ವಸ್ತ್ರಾಭರಣಭೂಷಿತೆಯಾಗಿ ಕಳ್ಳರ ಕೈಯಿಂದ ಬದುಕಿ ಬಂದ ತಾರಕೆಯನ್ನು ನೋಡಿ ಸಂತೋಷದಿಂದ ನನ್ನನ್ನು ನೀನು ಮದುವೆಯಾಗುವೆಯೋ ಎಂದು ಕೇಳಲು, ಅವಳು ಲಜ್ಜೆಯಿಂದ ತಲೆಯನ್ನು ತಗ್ಗಿಸಿದಳು.

“ಆ ಮೇಲೆ ಇಬ್ಬರೂ ಕಾಡಿನೊಳಗೆ ಹತ್ತಡಿಯಿಡಲು, ಅಲ್ಲಿ ತುಪಾಕಿಯನ್ನು ಇಟ್ಟುಕೊಂಡು ನಿಂತಿದ್ದ ಕಾವಲುಗಾರನು 'ಯಾರದು? ನಿಲ್ಲಿರಿ?' ಎಂದು ತುಪಾಕಿಯನ್ನು ಎತ್ತಿ ಗುರಿಹಿಡಿದನು. “ಈ ಕಾಡಿನಲ್ಲಿ ಕುರಿಕಾಯುವ ಲುಂಗಿ ಒಂಪ”.

“ಇಲ್ಲಿಗೇಕೆ ಬಂದೆ?”

‘ಈ ಕ್ಷಾಡಿನ ಮಧ್ಯೆ ಬಂಕನೆಂಬ ಜ್ವಾಲಾ ಮುಖಿಯ ಬಳಿ ಇರುವ
ಶಿಷ್ಯ ಜತೆಗಾರರನ್ನು ನೋಡುವುದಕ್ಕೆ.’

‘ಹಾಗಾದರೆ ನನ್ನ ಹಿಂದೆ ಬಾ;’ ಎಂದು ಕರೆದುಕೊಂಡು ಬಂಕಕ್ಕೆ
ಹೋದನು.

ಅಲ್ಲಿಗೆ ಹೋಗುತ್ತಲೆ ಸುಮಾರು ಮೂವತ್ತು ನಲವತ್ತು ಮಂದಿ ಕಳ್ಳರು
ಸುತ್ತಿಕೊಂಡರು. ಆಗ ಆ ಕಾವಲುಗಾರನು ಒಂಪನನ್ನು ತೋರಿಸಿ “ಇವನು
ನಿಮ್ಮ ಸಂಗಡ ಮಾತನಾಡಬೇಕಂತೆ”, ಎಂದನು. ಎಲ್ಲರೂ “ನಿನಗೇನು
ಬೇಕು” ಒಂದು ಕೇಳಿದುದಕ್ಕೆ;

‘ನನಗೆ ಕುರುಬನ ಕೆಲಸದಲ್ಲಿ ಬೇಸರ ಹುಟ್ಟಿದೆ’ ಎಂದು ಮುಗಿಸುವುದ
ರೊಳಗಾಗಿಯೇ.’

‘ಓಹೋ, ನಮ್ಮ ಗುಂಪನ್ನು ಸೇರ ಬಂದೆಯೋ? ಅಗತ್ಯವಾಗಿ
ಆಗಬಹುದು”

‘ನಿಮ್ಮ ಯಜಮಾನನಾಗಿರಬೇಕೆಂದು ಬಂದಿರುವೆನು.’

‘ಹಾಗಾದರೆ ನಮ್ಮ ಯಜಮಾನನೇನಾಗಬೇಕು?’

‘ಅವನನ್ನು ಈಗ ತಾನೆ ಕೊಂದು ಬಂದೆನು. ಇಗೋ ಅವನ
ಉಡುಪು.’

‘ಈ ಗುಂಪಿಗೆ ಯಜಮಾನನಾಗಿರಬೇಕಾಗಿದ್ದರೆ ಯಾವುದಾದೂ ಒಂದು
ಸಾಹಸದ ಕೆಲಸವನ್ನು ಮಾಡಿರಬೇಕು; ಅಂಥಾ ಸಾಹಸದ ಕೆಲಸವನ್ನು
ನೀನೇನಮಾಡಿದ್ದೀಯೇ.’

‘ಶ್ರೀಮಂತ ನರೇಂದ್ರನಾಥನ ಮನೆಗೆ ಬೆಂಕಿಯನ್ನು ಹೊತ್ತಿಸಿ ನನ್ನ
ಹೆಂಡತಿಗೆ ಈ ಉಡುಪುಗಳನ್ನು ಒಡವೆಗಳನ್ನೂ ತಂದು ಕೊಟ್ಟೆನು; ಸಿಪಾಯಿ
ಗಳು ಅಟ್ಟಿಸಿಕೊಂಡು ಬಂದಾಗ, ನಿಮ್ಮ ಯಜಮಾನನನ್ನು ಕಾಪಿಟ್ಟೆನು;
ನಿಮ್ಮ ಯಜಮಾನನು ಇವಳನ್ನು ಎತ್ತಿಕೊಂಡು ಓಡುತ್ತಲಿದ್ದಾಗ ಅವನನ್ನು
ಕೊಂದು ಬಿಡಿಸಿಕೊಂಡು ಬಂದೆನು.’

‘ಹತ್ತು ನಿಮಿಷಗಳು ಇಲ್ಲಿಯೇ ಇರು; ನಾವು ಯೋಚಿಸಿ ಹೇಳುವೆವು’,
ಎಂದು ಹೇಳಿ ಕಳ್ಳರೆಲ್ಲಾ ಹತ್ತು ನಿಮಿಷಗಳು ಆಲೋಚನೆ ಮಾಡಿ ಬಂದು,
ಉಂಗಿ ಒಂಪನಿಗೆ ಕಾಣಿಕೆಗಳನ್ನು ಒಪ್ಪಿಸಿದರು. ಅಂದು ಮೊದಲು ಉಂಗಿ

ಒಂಪನೆಂದರೆ ಎಲ್ಲರಿಗೂ ಭಯ; ಅವನು ಇಲ್ಲದ ಸ್ಥಳವೇ ಇಲ್ಲ. ಹಣಗಾರರನ್ನು ಸುಲಿದು ಬಡವರಿಗೆ ಸಾಹಾಯ್ಯವನ್ನು ಮಾಡುವುದೇ ಅವನ ಮುಖ್ಯ ಉದ್ದೇಶ. ನಾನೊಂದಾವ್ಯತ್ತಿ ಅವನ ಕೈಗೆ ಸಿಕ್ಕಿಬಿದ್ದಿದ್ದೆನು; ಅದೃಷ್ಟವಶಾತ್ ಅವನು ನನ್ನ ಗುರುತನ್ನು ಹಿಡಿದು, ನನಗೊಂದು ಬೆಲೆಯುಳ್ಳ ಗಡಿಯಾರವನ್ನು ಬಹುಮಾನವಾಗಿ ಕೊಟ್ಟು ಕಳುಹಿಸಿದನು. ಇದೇ ಅದು” ಎಂದು ಜೇಬಿನಿಂದ ಗಡಿಯಾರವನ್ನು ತೆಗೆದು ತೋರಿಸಿದನು.

ಉದಯಸಿಂಹನಲ್ಲಿಯೂ ಅಂಥ ಗಡಿಯಾರವೊಂದಿದ್ದಿತು; “ನನ್ನ ಗಡಿಯಾರಕ್ಕೆ ಸಾವಿರವರಹಗಳನ್ನು ಕೊಟ್ಟೆನು” ಎಂದನು. ಆಗ ವೀರಸಿಂಹನು ಉದಯಸಿಂಹನನ್ನು ನೋಡಿ “ಏನಪ್ಪಾ, ಇನ್ನೂ ನಿನಗೆ ಊರ ಹೊರಗಿನ ದಾರಿಯಲ್ಲಿ ಹೋಗ ಬೇಕೆಂಬ ಆಸೆಯಿರುವುದೋ” ಎನ್ನಲು, ಅವನು “ಇವೆಲ್ಲಾ ಸುಳ್ಳು ಕಥೆಗಳು” ಎಂದನು.

ಉದಯಸಿಂಹನು ಪಶುಪತಿಯನ್ನು ನೋಡಿ “ಒಂಪನು ಈಗಲೂ ತನ್ನ ವ್ಯಾಪಾರವನ್ನು ನಡೆಸುತ್ತಲಿದ್ದರೆ ಪೋಲೀಸಿನವರು ಏನಮಾಡುತ್ತಲಿರುವರು?”

“ಅವನಂತೆ ಜನಸಹಾಯವು ಇರುವವನನ್ನು ಯಾರು ತಾನೇ ಹಿಡಿಯುವರು? ನೀವು ಊರಹೊರಗಿನ ದಾರಿಯಲ್ಲಿ ಹೋಗುವುದು ಅನುಚಿತವೆಂದು ನನಗೆ ತೋರುತ್ತದೆ. ಇದರ ಮೇಲೆ ನಿಮ್ಮ ಇಷ್ಟ” ಎಂದು ಹೇಳಿ ಪಶುಪತಿಯು ಹೋದನು.

ಇಷ್ಟು ಹೊತ್ತಿಗೆ ಸಾಯಂಕಾಲವಾಯಿತು. ವೀರಸಿಂಹನೂ ಉದಯಸಿಂಹನೂ ಊಟವನ್ನು ತಿರಿಸಿಕೊಂಡು, ಬಂಡಿಯಲ್ಲಿ ಕುಳಿತು ಊರೊಳಗಣದಾರಿಯಲ್ಲಿ ಹೊರಟರು. ಉದಯಸಿಂಹನು ತನ್ನ ಸ್ನೇಹಿತನನ್ನು ನೋಡಿ “ನೀನು ಧೈರ್ಯಶಾಲಿಯೆಂದಿದ್ದೆನು” ಎಂದನು.

ವೀರಸಿಂಹನು ಯಾವ ಬದಲನ್ನೂ ಹೇಳದೆ ತಾನು ಮಲಯದ್ವೀಪದಲ್ಲಿ ನೋಡಿದ್ದ ನಾವಿಕ ಸೈಂಧವನೂ, ಈ ಕಳ್ಳರ ಯಜಮಾನ ಲುಂಗಿ ಒಂಪನಿಗೆ ಸಿಕ್ಕಿದ್ದ ನಾವಿಕ ಸೈಂಧವನೂ, ಒಬ್ಬನೇ ಆಗಿರಬೇಕೆಂದು ಊಹಿಸಿಕೊಂಡನು. ಬಂಡಿಯು ಚಕ್ರಭೀಮನ ಕೋಟೆಯನ್ನು ಸೇರಿತು.

ಈ ಕೊಟೆಯು ಬಲು ವಿಚಿತ್ರವಾದುದು. ಇದರಲ್ಲಿ ತೊಡಕು ತೊಡ

ಕಾದ ದಾರಿಗಳು ಅನೇಕವಿರುವುವು ; ಹೊಸಬರು ಈ ಕೋಟಿಯನ್ನು ಹೊಕ್ಕರೆ ಸುತ್ತಿ ಸುತ್ತಿ ಬೇಸತ್ತು ಹೊರಗೆ ಬರುವುದೇ ಪ್ರಯಾಸ.

ವೀರಸಿಂಹ ಉದಯಸಿಂಹರಿಬ್ಬರೂ ಬಂಡಿಯಿಂದ ಇಳಿದು ಕೋಟಿಯ ಬಾಗಿಲಿನಲ್ಲಿದ್ದ ದಾರಿತಿಳಿದವನೊಬ್ಬನನ್ನು ಗೊತ್ತು ಮಾಡಿಕೊಂಡು ಒಳಗೆ ಹೋದರು. ಅಲ್ಲಿ ಸುಮಾರು ಒಂದು ಗಂಟೆಯಕಾಲ ಚಂದ್ರಿಕೆಯಲ್ಲಿ ದಾರಿಗಳ ಮಧ್ಯೆಮಧ್ಯೆ ಇದ್ದ ಮನೋಹರವಾದ ತಟಾಕಗಳನ್ನೂ, ವೃಕ್ಷಗಳನ್ನೂ, ಸುವಾಸನೆಯಾದ ಪುಷ್ಪಗಳಿಂದ ತುಂಬಿದ ಗಿಡಗಳನ್ನೂ ನೋಡುತ್ತಾ ಸುತ್ತಾಡುತ್ತಲಿದ್ದು, ಹಿಂತಿರುಗಿ ಹೊರಟು ಮುಕ್ತಾಲು ದಾರಿಗೆ ಮೇಲೆ ಬಂದಾಗ ವೀರಸಿಂಹನಿಗೆ ಸೈಂಧವನ ದ್ವನಿ ಕೇಳಿಸಿದಂತಾಯಿತು. ಆಗ ಉದಯ ಸಿಂಹನನ್ನು ಕುರಿತು “ನನಗೆ ಮುಂದಣದಾರಿ ತಿಳಿಯುವುದು ; ನಾನಿಲ್ಲಿ ಸ್ವಲ್ಪ ವಿಶ್ರಮಿಸಿಕೊಂಡು ಬರುವೆನು ; ನೀನು ಹೋಗು” ಎಂದು ಹೇಳಿ ತಾನು ಅಲ್ಲಿಯೇ ನಿಂತನು. ಆಗ ಈ ಮಾತುಗಳು ಅವನ ಕಿವಿಯಲ್ಲಿ ಬಿದ್ದವು.

“ದೇವದೂತನೆಂಬುವನಾರು ?”

“ಅವನು ಅರಮನೆಯ ಚಾಕರನು. ಅಲ್ಲಿ ನಡೆಯುವ ವರ್ತಮಾನವನ್ನು ನನಗೆ ತಿಳಿಸಲು ಅವನಿಗೆ ವರ್ಷಕ್ಕೆ ಅಷ್ಟು ಹಣವನ್ನು ಕೊಡುತ್ತಾ ಇರುವೆನು.”

“ನೀನು ಬುದ್ಧಿವಂತ.”

“ಮಹಾಸ್ವಾಮಿ! ಯಾವ ವೇಳೆಯಲ್ಲಿ ಏನು ಬರುವುದೋ! ಈಗ ಪ್ರತಿರೋಧಿಯು ಸಿಕ್ಕಿಬಿದ್ದಿರುವಂತೆ ನಾನೆಂದು ಸಿಕ್ಕಿಬೀಳುವೆನೋ ಅಂಥಾ ಸಂದರ್ಭಗಳಲ್ಲಿ ಮುಂದಾಗಿ ವರ್ತಮಾನವು ತಿಳಿದಿದ್ದರೆ ಅನುಕೂಲವಲ್ಲವೇ ?”

“ನೀನು ದೇವದೂತನನ್ನು ವಿಚಾರಿಸಿದುದರಲ್ಲಿ ನಿನಗೇನು ಗೊತ್ತಾಯಿತು,?”

“ಸ್ವಾಮಿ! ನಾಡಿದ್ದು ಸರ್ಕಾರದವರು ಇಬ್ಬರು ಅಸರಾಧಿಗಳನ್ನು ಶೂಲಕ್ಕೆ ಏರಿಸುವಂತೆ. ಇವರಲ್ಲಿ ಗುರುವನ್ನು ಕೊಂದ ಮಹಾಪಾಪಿಯಾದ ಸನ್ಯಾಸಿಯೊಬ್ಬ ; ಮತ್ತೊಬ್ಬನೇ ನಮ್ಮ ಪ್ರತಿರೋಧಿ ; ಇವನು ಕಳ್ಳರಿಗೆ ಅನ್ನ ಅರಿವೆಗಳನ್ನು ಒದಗಿಸಿಕೊಟ್ಟನೆಂದು ಇವನ ಮೇಲೆ ತಪ್ಪು ಆಪಾದನೆಯಾಗಿದೆ

ಯಂತೆ. ಸನ್ಯಾಸಿಯ ಶಿರಸ್ಸನ್ನು ಭೇದಿಸುವಂತೆ: ಪ್ರತಿರೋಧಿಯನ್ನು ಶೂಲಕ್ಕೆ ಏರಿಸುವಂತೆ.”

“ಈಗ ನೀನು ಪ್ರತಿರೋಧಿಯನ್ನು ಬಿಡಿಸಿಕೊಳ್ಳಲು ಏನು ಏರ್ಪಾಡು ಮಾಡಿಕೊಂಡಿದ್ದೀಯೆ?”

“ನಮ್ಮ ಗುರುತು ಯಾರಿಗೂ ತಿಳಿಯದಂತೆ ವೇಷಗಳನ್ನು ಹಾಕಿಕೊಂಡು ಗುಂಪಿನಲ್ಲಿ ಸೇರಿ, ಪ್ರತಿರೋಧಿಯನ್ನು ಹನನಸ್ಥಳಕ್ಕೆ ಕರೆದುಕೊಂಡು ಬರುವಾಗ ಗಲಿಬಿಲಿಹತ್ತಿಸಿ, ಸರ್ಕಾರದವರು ಗಾಬರಿಬಿದ್ದಾಗ ಅವನನ್ನು ಬಿಡಿಸಿಕೊಂಡುಹೋಗಲು ಏರ್ಪಾಡು ಮಾಡಿಕೊಂಡಿದ್ದೇನೆ.”

“ಅದು ಪ್ರಯೋಜನವಿಲ್ಲ. ಈಗಲೇ ಸರ್ಕಾರದವರಿಗೂ ಈ ಊರಿನಲ್ಲಿರುವವರಿಗೂ ಈ ಊರಿನಲ್ಲಿರುವ ಶ್ರೀಮಂತರಿಗೂ ನಿನ್ನ ಮೇಲೆ ಕಣ್ಣಿದೆ; ನಿನ್ನ ಹಾವಳಿಯನ್ನು ಹೇಗಾದರೂ ನಿಲ್ಲಿಸಬೇಕೆಂದು ಪ್ರಯತ್ನ ಪಡುತ್ತಲಿದ್ದಾರೆ. ಹೀಗಿರುವಲ್ಲಿ ನೀನು ಒರಟಾಟ ಮಾಡಿದರೆ ನಿನ್ನ ಮೇಲೆ ದ್ವೇಷವು ಇನ್ನೂ ಹೆಚ್ಚುವುದು. ಒರಟು ಬಲಕ್ಕಿಂತ ಹಣದ ಬಲವೇ ಮೇಲು; ಆದುದರಿಂದ ಈ ಕೆಲಸವನ್ನು ನನಗೆ ಬಿಡು, ನಾನು ನೋಡಿಕೊಳ್ಳುತ್ತೇನೆ.”

“ಮಹಾಸ್ವಾಮಿ! ನಾಡಿದ್ದು ಬೆಳಿಗೆ ಅವನನ್ನು ಶೂಲಕ್ಕೆ ಏರಿಸುವುದಾಗಿ ಏರ್ಪಾಡಾಗಿದೆ; ನಾಳೆ ಒಂದೇ ದಿನ ನಿಮಗೆ ಅವಕಾಶವಿರುವುದು.”

“ಆದರೇನು? ಒಂದು ದಿವಸಕ್ಕೆ ಇಪ್ಪತ್ತು ನಾಲ್ಕು ಗಂಟೆಗಳಿಲ್ಲವೇ? ಗಂಟೆಗೆ ಅರವತ್ತು ನಿಮಿಷಗಳಿಲ್ಲವೇ? ನಿಮಿಷಕ್ಕೆ ಅರವತ್ತು ವಿನಿಮಿಷಗಳಿಲ್ಲವೇ? ಈ ಎಂಬತ್ತಾರು ಸಾವಿರದ ನಾನೂರು ವಿನಿಮಿಷಗಳಲ್ಲಿ ಯಾವ ಕೆಲಸವನ್ನು ತಾನೇ ಮಾಡಕೂಡದು?”

“ನೀವು ಮಾಡಿದ ಪ್ರಯತ್ನವು ಸಫಲವಾಯಿತೆಂದು ನನಗೆ ಹೇಗೆ ತಿಳಿಯಬೇಕು?”

“ಕಲ್ಯಾಣಿ ಚೌಕದಲ್ಲಿ ನಾನೊಂದು ಮಾಳಿಗೆಯನ್ನು ಬಾಡಿಗೆಗೆ ತೆಗೆದುಕೊಂಡಿದ್ದೇನೆ; ಅದಕ್ಕೆ ಮೂರು ಕಿಟಕಿಗಳಿವೆ. ನನ್ನ ಪ್ರಯತ್ನವು ಸಾಗಿದರೆ ಅತ್ತಿತ್ತಲಿರುವ ಕಿಟಕಿಗಳಿಗೆ ಕೆಂಪು ಬಟ್ಟೆಯ ತೆರೆಯನ್ನು ಹಾಕಿ, ಮಧ್ಯದಕ್ಕೆ ಹಸರು ಬಣ್ಣದ ತೆರೆಯನ್ನು ಹಾಕುವೆನು; ಸಾಗದೆ ಇದ್ದರೆ ಮೂರಕ್ಕೂ ಕೆಂಪು ತೆರೆಯೇ ಇರುವುದು.”

“ಮಹಾಸ್ವಾಮಿಯವರಿಗೆ ಅಸಮಾಧಾನವಿಲ್ಲದಿದ್ದರೆ ನಾನು ಒಂದು ಕೆಲಸವನ್ನು ಮಾಡುತ್ತೇನೆ. ನಾನೂ ನನ್ನ ಮನುಷ್ಯರೂ ಸಿದ್ಧವಾಗಿ ಬರುವೆವು; ತಮ್ಮ ಏರ್ಪಾಡು ನಡೆದರೆ ಸರಿ, ಇಲ್ಲದಿದ್ದರೆ ನನ್ನ ಏರ್ಪಾಡನ್ನು ನಡೆಸುವೆನು.”

“ಅದರಿಂದ ಅಸಮಾಧಾನಕ್ಕೆ ಕಾರಣವೇನು? ಅದು ಅವಶ್ಯಕವೆಂದು ನನಗೆ ತೋರುತ್ತದೆ; ನಿನಗೆ ತೃಪ್ತಿಯುಂಟಾಗುವುದಾದರೆ ಹಾಗೆಯೇ ಮಾಡು.”

“ಮಹಾಸ್ವಾಮಿ! ಪ್ರತಿಯೊಂದನ್ನು ತಾವು ಬಿಡಿಸಿಕೊಟ್ಟರೆ ನನ್ನ ಜೀವವಿರುವವರೆಗೆ ನಾನೂ ನನ್ನ ಕಡೆಯವರೂ ತಮ್ಮ ಸೇವಕರಾಗಿರುವೆವು.”

“ಆಪ್ತಾ? ಒಂದಾನೊಂದು ಕಾಲದಲ್ಲಿ ನಾನೂ ನಿನ್ನ ಸಹಾಯವನ್ನು ಕೋರಬೇಕಾಗಿ ಬರುವುದು.”

“ಸ್ವಾಮಿ! ಅಂಥ ಕಾಲ ಬಂದಾಗ ತಮ್ಮ ಗುಲಾಮನಾದ ನನಗೆ ಒಂದು ಮಾತು ಹೇಳಿ ಕಳುಹಿಸಿದರೆ ನಾನೆಲ್ಲಿದ್ದರೂ ತಮ್ಮ ಅಪ್ಪಣೆಯನ್ನು ಶಿರಸಾವಹಿಸಿ ನಡೆದು ಕೊಳ್ಳುವೆನು. ಅಷ್ಟೇ ಆಲ್ಲ. ತಮ್ಮ ಕಡೆಯವರಾರಾದರೂ ಸರಿಯೆ; ಅವರನ್ನೂ ತಮ್ಮಂತೆ ಭಾವಿಸುವೆನು.”

ಈ ಮಾತುಗಳು ಇಲ್ಲಿಗೆ ನಿಂತು, ಮಾತನಾಡುತ್ತಲಿದ್ದವರಿಬ್ಬರೂ ಹೊರಟಂತೆ ತೋರಿತು. ವೀರಸಿಂಹನು ಸ್ವಲ್ಪಹೊತ್ತು ನೋಡಿ ಅವರು ಹೊರಟು ಹೋದರೆಂದು ದೃಢಪಡಿಸಿಕೊಂಡು, ಎದ್ದು ಹೊರಗೆ ಬಂದು ಬಂಡಿಯನ್ನು ಸೇರಿದನು. ಉದಯಸಿಂಹನು ಮೊದಲೇ ಬಂಡಿಯಲ್ಲಿ ಕುಳಿತಿದ್ದನಾದಕಾರಣ ಬಂಡಿಯು ಒಡನೆಯೇ ಬಿಡಾರಕ್ಕೆ ಹೊರಟಿತು. ವೀರಸಿಂಹನಿಗೆ ತಾನು ಮಲಯ ದ್ವೀಪದಲ್ಲಿ ನೋಡಿ ಮಾತನಾಡಿಸಿದ್ದ ನಾವಿಕಸ್ಯಂಧವನೂ ಲುಂಗಿ ಒಂಪನ ಕಥೆಯಲ್ಲಿ ಕೇಳಿದ್ದ ನಾವಿಕಸ್ಯಂಧವನೂ, ಈಗ ಮಾತನಾಡುತ್ತಲಿದ್ದವರಲ್ಲಿ ಒಬ್ಬನು ಆ ಸ್ಯಂಧವನೂ ಮತ್ತೊಬ್ಬನು ಲುಂಗಿ ಒಂಪನಾಗಿರಬೇಕೆಂದು ನಿರ್ಧರ ಮಾಡಿಕೊಂಡನು; ಆದರೆ ಒಂಪನಿಗೂ ಅವನಿಗೂ ಏನು ಸಂಬಂಧ; ಇಷ್ಟು ಸ್ನೇಹಕ್ಕೆ ಕಾರಣವೇನು ಎಂದು ಯೋಚಿಸುತ್ತಲಿದ್ದನು. ಉದಯಸಿಂಹನು ತಾನು ಚಕ್ರಭೀಮನ ಕೋಟೆಯಲ್ಲಿ ನೋಡಿದ ಅತಿಶಯಗಳನ್ನು ಅತ್ಯುತ್ತಮವೆಂದೆಂದೆ ವರ್ಣಿಸುತ್ತಲಿದ್ದಾಗ ಇವನು ಯೋಚನಾಪರನಾಗಿದ್ದುದರಿಂದ ಅವನ ಮಾತುಗಳಿಗೆ ಗಮನವೇ ಕೊಡಲಿಲ್ಲ.

“ಆ ರಾತ್ರಿ ಇಬ್ಬರೂ ಎಂದಿನಂತೆ ಮಲಗಿಕೊಂಡರು ; ಆದರೆ ವೀರ ಸಿಂಹನಿಗೆ ಈ ಯೋಚನೆಯಿಂದ ಬಲು ಹೊತ್ತು ನಿದ್ರೆಯೇ ಹತ್ತಲಿಲ್ಲ. ಅವನು ಎಷ್ಟು ಪ್ರಯತ್ನ ಮಾಡಿದರೂ ಸೈಂಧವನ ವಿಚಾರವನ್ನು ಮರೆಯಲು ಆಗಲಿಲ್ಲ ಬಲು ಹೊತ್ತು ಹಾಸಿಗೆಯಲ್ಲಿ ಒದ್ದಾಡಿ ಬಳಲಿ ಬೇಸತ್ತು ಬೆಳಗಿನ ಜಾವದಲ್ಲಿ ಸ್ವಲ್ಪ ನಿದ್ರೆಮಾಡಿದನು.

—

ಇಪ್ಪತ್ತೈದನೆಯ ಅಧ್ಯಾಯ

ಉತ್ಸವ

ಮಾರನೆಯ ದಿನ ಬೆಳಿಗ್ಗೆ ಎದ್ದು ಉದಯಸಿಂಹನು ರಾತ್ರಿ ನಾಟಕಕ್ಕೆ ಹೋಗಬೇಕೆಂದು ನಿಶ್ಚಯಿಸಿ, ಅಲ್ಲಿಗೆ ಬರುವ ಅಬಲಿಯರ ಮನಸ್ಸನ್ನು ಸೆಳೆಯಲೋಸುಗ ತಕ್ಕ ಉಡಿಗೆಗಳನ್ನು ಕೊಳ್ಳಲು ಅಂಗಡಿಗೆ ಹೋದನು. ವೀರ ಸಿಂಹನು ಊರಿಗೆ ಕಾಗದಗಳನ್ನು ಬರೆಯುವ ನೆವದಿಂದ ಬಿಡಾರದಲ್ಲಿಯೇ ನಿಂತನು.

ಈ ಸ್ನೇಹಿತರಿಬ್ಬರಿಗೂ ವಯಸ್ಸಾಗಿದ್ದರೂ ಮದುವೆಯಾಗಿರಲಿಲ್ಲ. ವೀರ ಸಿಂಹನು ಕೂಡಿದ ಮಟ್ಟಿಗೆ ಜಿತೇಂದ್ರಿಯನಾಗಿದ್ದನು; ಉದಯಸಿಂಹನಿಗೆ ಹೆಂಗಸರ ಚಾಪಲ್ಯ. ಆದರಿಂದಲೇ ಅವನು ದೇಶಾಟನವನ್ನು ಮಾಡಲು ಹೊರಟನು. ಇಂದ್ರಪ್ರಸ್ಥಕ್ಕೆ ಬಂದಮೇಲೆ ವೀರಸಿಂಹನೊಡನೆ ಈ ವಿಷಯವಾಗಿ ಪ್ರಸ್ತಾಪಮಾಡಿಡಾಗಲೆಲ್ಲಾ, ಅವನು ಅಮರದೇಶದಲ್ಲಿರುವಷ್ಟು ವ್ಯಭಿಚಾರವು ಇಲ್ಲಿಲ್ಲವೆಂದೂ, ಒಂದುವೇಳೆ ಇದ್ದರೂ ಅದರಲ್ಲಿಯೂ ಸ್ವಲ್ಪ ಸತ್ಯದಿಂದ ನಡೆಯುವರೆಂದೂ ಎಷ್ಟು ಹೇಳಿದರೂ ತನ್ನ ಚಾವಲ್ಯ ತವ್ವಲಿಲ್ಲ. ತಾನು ಶ್ರೀಮಂತನೂ, ರೂಪವಂತನೂ ಆಗಿದ್ದುದರಿಂದ ತನ್ನ ರೂಪಯೌವನಾದಿ ಸಂಪತ್ತುಗಳನ್ನು ನೋಡಿದೊಡನೆಯೇ ದೊಡ್ಡವರ ಮನೆಯ ಸ್ತ್ರೀಯರು ಮೋಹಗೊಳ್ಳುವರೆಂದೂ, ಅಂತಹ ಹೆಂಗಸರ ಸ್ನೇಹವಾದರೆ ಉತ್ಸವದ ಕೊನೆಯ ಮೂರು ದಿನವಗಳು ತನಗೆ ಬಂಡಿಗೂ ಅನುಕೂಲವಾಗುವುದು ಎಂದೂ ಯೋಚಿಸಿ, ಇದರಿಂದಲೇ ಅವನು ಹೆಚ್ಚು ಹಣವನ್ನು ಕೊಟ್ಟು ನಾಟಕಶಾಲೆಯಲ್ಲಿ ಕುಟುಂಬಿಗಳಿಗಾಗಿ ಪ್ರತ್ಯೇಕವಾಗಿ ಮಾಡಿದ್ದ ಆಸನಗಳಲ್ಲಿ ಒಂದನ್ನು ಮಾಡಿಕೊಂಡನು.

ವೀರಸಿಂಹನಿಗೆ ಇಷ್ಟವಿಲ್ಲದಿದ್ದರೂ ಸ್ನೇಹಿತನ ದಾಕ್ಷಿಣ್ಯಕ್ಕಾಗಿ ನಾಟಕಕ್ಕೆ ಹೋಗಿ ಅವನ ಜತೆಯಲ್ಲಿ ಕುಳಿತನು. ನಾಟಕವು ಆರಂಭವಾದುದು ನೊದಲು ಉದಯಸಿಂಹನು ಎಷ್ಟೆಷ್ಟು ನೋಡಿದರೂ ರೂಪವತಿಯಾದ ಹೆಂಗಸರೊಬ್ಬರೂ ಇವನನ್ನು ಲಕ್ಷ್ಯಮಾಡಲಿಲ್ಲ. ಇವನೂ ನೋಡಿ ನೋಡಿ ಬೇಸತ್ತು ವೀರ ಸಿಂಹನನ್ನು ನೋಡಿ, “ಇಲ್ಲಿಯ ಹೆಂಗಸರಿಗೆ ಉತ್ಸಾಹವೇ ಇಲ್ಲ” ಎಂದು ಹೇಳುತ್ತಲಿರುವಾಗ ಸುಮಾರು ಇಪ್ಪತ್ತೈದು ವಯಸ್ಸಿನ ತರುಣಿಯೊಬ್ಬಳು ಸುತ್ತಲೂ ನೋಡಿ, ವೀರಸಿಂಹನನ್ನು ಕಂಡು ನಸುನಗುತ್ತ ಕುಳಿತುಕೊಂಡಳು.

ಈ ಯುವತಿಯು ಒಬ್ಬ ಶ್ರೀಮಂತನನ್ನು ಕೈಹಿಡಿದಿದ್ದಳು; ಮದುವೆ ಯಾದ ವರ್ಷದೊಳಗಾಗಿಯೇ ಪತಿವಿಯೋಗವಾದುದರಿಂದ ನಾಟಕ, ಸಂಗೀತ ಗೋಷ್ಠಿಗಳಿಗೆ ತಪ್ಪದೆ ಹೋಗಿ ಕಾಲಹರಣ ಮಾಡುತ್ತಲಿದ್ದಳು. ಕೆಲವರು ಸ್ತ್ರೀಯರು ಆಭರಣಗಳಿಂದ ಸೌಂದರ್ಯವು ಹೆಚ್ಚುವುದೆಂದು ತಿಳಿದುಕೊಂಡಿರುವರು; ಇವಳಾದರೂ ಆಭರಣವು ತನ್ನ ಸೌಂದರ್ಯವನ್ನು ಮುಚ್ಚುವುದೆಂದು ತಿಳಿದು ಕೊಂಡು ಹೆಚ್ಚಾಗಿ ಒಡವೆಗಳಾವುವನ್ನೂ ತೊಟ್ಟಿರಲಿಲ್ಲ.

ವೀರಸಿಂಹನಿಗೆ ಇವಳ ಪರಿಚಯವು ಇದೆ ಎಂದು ತಿಳಿದು, ಉದಯ ಸಿಂಹನು ಅವನನ್ನು ನೋಡಿ

“ಅವಳನ್ನು ನೀನು ಬಲ್ಲೆಯೋ”

“ಹೌದು, ಬಲ್ಲೆ”

“ಅವಳ ಹೆಸರೇನು?”

“ಗಂಗಾಬಾಯಿ.”

“ಅವಳ ಪರಿಚಯವನ್ನು ನನಗೆ ಮಾಡಿಕೊಡು” ಎಂದು ಉದಯ ಸಿಂಹನು ಕೇಳುವುದಕ್ಕೆ ಸರಿಯಾಗಿ, ಗಂಗಾಬಾಯಿಯು ವೀರಸಿಂಹನಿಗೆ ತನ್ನ ಹತ್ತಿರ ಬರುವಂತೆ ಸಂಜ್ಞೆ ಮಾಡಿದಳು: ಅದಕ್ಕೆ ಅವನು ಉದಯಸಿಂಹನನ್ನು ತೋರಿಸಿ “ಇವನನ್ನೂ ಕರೆದುಕೊಂಡು ಬರಲೋ” ಎಂದು ಕೇಳಿದುದಕ್ಕೆ ಅವಳು ಆಗಬಹುದೆಂದಳು.

ಇದೆಲ್ಲವನ್ನೂ ನೋಡುತ್ತಲಿದ್ದ ಉದಯಸಿಂಹನು “ಅಪ್ಪಾ, ವೀರ! ನಿನಗೂ ಅವಳಿಗೂ ವಿಶೇಷ ಪರಿಚಯವಿದ್ದಂತೆ ಇದೆ” ಎನ್ನಲು, ಅವನು “ಅಂತಹುದು ಆವುದೂ ಇಲ್ಲ: ನಮ್ಮ ಹೆಂಗಸರಂತೆ ಇಲ್ಲಿಯವರು ಅಲ್ಲವೆಂದು

ಎಷ್ಟು ಸಾರಿ ಹೇಳಲಿ? ಇವರು ಸ್ವಲ್ಪ ಪರಿಚಯವಿದ್ದರೂ ಧಾರಾಳವಾಗಿ ಮಾತುಕತೆಗಳನ್ನಾಡುವರಲ್ಲದೆ ಮತ್ತೇನೂ ಇಲ್ಲ. ಇದನ್ನು ಚನ್ನಾಗಿ ತಿಳಿದುಕೊಂಡು ಇಲ್ಲವಾದರೆ ನೋಸಹೋಗಿ ಅವಮಾನ ಪಡುವೆ” ಎಂದನು.

ಇಷ್ಟು ಹೊತ್ತಿಗೆ ಒಂದು ಅಂಕವು ಮುಗಿದು ತೆರೆಯು ಬಿದ್ದಿತು. ಆಗ ವೀರಸಿಂಹನು ಉದಯಸಿಂಹನನ್ನು ಕರೆದುಕೊಂಡು ಗಂಗಾಬಾಯಿಯ ಬಳಿಗೆ ಹೋಗಿ ಅವರಿಬ್ಬರಿಗೂ ಪರಿಚಯವನ್ನು ಮಾಡಿಕೊಟ್ಟು ಉದಯಸಿಂಹನನ್ನು ಅವಳ ಪಕ್ಕದಲ್ಲಿ ಕುಳ್ಳಿರಿಸಿ ತಾನು ಹಿಂದೆ ಇದ್ದ ಆಸನದಲ್ಲಿ ಕುಳಿತನು.

ಯಾವನಸ್ಥರಲ್ಲಿ ಪರಿಚಯವೆಂದರೆ ಸ್ನೇಹ. ಗಂಗಾಬಾಯಿಯೂ ಉದಯಸಿಂಹನೂ ತಡೆಯಿಲ್ಲದೆ ಮಾತುಗಳನ್ನಾಡುತ್ತಿದ್ದರು. ಅವರನ್ನು ತೊಂದರೆ ಮಾಡಲು ಇಷ್ಟವಿಲ್ಲದೆ ಬೇಸರಿಕೆಯಿಂದ ವೀರಸಿಂಹನು ಸುತ್ತೂ ನೋಡುತ್ತಲಿದ್ದಾಗ, ಇದಿರಿಗೆ ಸ್ಫುರದ್ರೂಪಿಯಾಗಿ ಸರ್ವಾಭರಣ ಭೂಷಿತೆಯಾದ ಯುವತಿಯೊಬ್ಬಳು ಕುಳಿತು ಇದ್ದುದನ್ನು ಕಂಡನು. ಉಡಿಗೆತೊಡಿಗೆಗಳಿಂದ ಅವಳು ಯವನದೇಶದವಳಂತೆ ಕಾಣಿಸುತ್ತಿದ್ದಳು. ಸಾಮಾನ್ಯವಾಗಿ ಆ ದೇಶದ ಹೆಂಗಸರೇ ಸುಂದರಿಯರು, ಅವಳ ಸೌಂದರ್ಯವು ಅಸಾಧಾರಣವಾಗಿ ಊರ್ವಶಿ ರತಿ ರಂಭೆಯನ್ನೂ ಕೇಳಿಸುತ್ತಿದ್ದುದರಿಂದ ಜತೇಂದ್ರಿಯನಾದ ವೀರಸಿಂಹನೂ ಮೋಹಪರವಶನಾಗಿ ಹೋದನು.

ಅವಳ ಹಿಂದೆ ಮರೆಯಲ್ಲಿ ಯಾವನೋ ಒಬ್ಬನು ಕುಳಿತಿದ್ದನು. ಉದಯಸಿಂಹ ಗಂಗಾಬಾಯಿಯರ ಸಂಭಾಷಣೆಗೆ ಅಡ್ಡಿಮಾಡಕೂಡದೆಂದಿದ್ದರೂ, ಆ ಸುಂದರಿಯು ಯಾರೆಂಬುದನ್ನು ತಿಳಿಯುವ ಕುತೂಹಲದಿಂದ “ಅವಳಾರು ಬಲ್ಲೆಯೋ,” ಎಂದು ಗಂಗಾಬಾಯಿಯನ್ನು ಕೇಳಿದನು.

“ನನಗೆ ತಿಳಿಯದು; ಈ ಉತ್ಸವಾರಂಭವಾದಂದಿನಿಂದಲೂ ಅವಳು ಪ್ರತಿನಿತ್ಯವೂ ತಪ್ಪದೆ ಇಲ್ಲಿಗೆ ಬರುತ್ತಲಿದ್ದಾಳೆ.”

“ಅವಳ ರೂಪವು ಹೇಗಿದೆ?”

“ನನ್ನನ್ನು ರೂಪವತಿಯೆಂದು ಎಲ್ಲರೂ ಹೊಗಳುವರು; ಆದರೆ ಅವಳ ರೂಪದ ಮುಂದೆ ನನ್ನದೇನು?”

“ಅವಳ ಹಿಂದೆ ಇರುವವನು ಯಾರು?”

“ಹಿಂದೆ ಯಾರಿರುವರು” ಎಂದು ಗಂಗಾಬಾಯಿಯು ಎದ್ದು ನೋಡಿದ

ಒಡನೆಯೇ, ಕೈಕಾಲುಗಳು ಗಡಗಡನೆ ನಡುಗುತ್ತ ನಿಲ್ಲಲಾರದೆ ಕುರ್ಚಿಯ ಮೇಲೆ ಕುಳಿತು, “ನಾನಿಲ್ಲಿರಲಾರೆ, ಬೇಗ ನನ್ನನ್ನು ಕರೆದುಕೊಂಡು ಮನೆಯಲ್ಲಿ ಬಿಟ್ಟುಬಿಡು” ಎಂದು ವೀರಸಿಂಹನ ಎರಡು ಕೈಗಳನ್ನೂ ಹಿಡಿದು ಬೇಡಿ ಕೊಳ್ಳಲು, ಅವನು ಅವಳ ಜೊತೆಯಲ್ಲಿ ಬಂಡಿಯಲ್ಲಿ ಕುಳಿತು ಗೊರಟು ಹೋದನು.

ವೀರಸಿಂಹನು ತನ್ನ ಜಿಡಾರಕ್ಕೆ ಬಂದಾಗ ರಾತ್ರಿ ಸುಮಾರು ಒಂದು ಗಂಟೆಯಾಗಿದ್ದಿತು. ಉದಯಸಿಂಹನು ಮಂಚದಮೇಲೆ ದಿಂಬನ್ನು ಒರಗಿ ಕುಳಿತುಕೊಂಡು ಯೋಚನಾಪರನಾಗಿದ್ದನು. ಅವನಿಗೆ ವೀರಸಿಂಹನು ಬಂದುದೇ ಗೊತ್ತಾಗಲಿಲ್ಲ; ಗೊತ್ತಾದ ಮೇಲೆ, “ಎಲೋ ವೀರಸಿಂಹ! ನೀನು ಬೆಳಗಾಗುವವರೆಗೆ ಇಲ್ಲಿಗೆ ಬರಲಾರೆ ಎಂದಿದ್ದೆನು, ಇದೇನು ಆಗಲೇ ಬಂದು ಬಿಟ್ಟಿ” ಎನ್ನಲು, ಅವನು “ಆಪ್ತಾ ಉದಯ ನಾನು ಎಷ್ಟು ಹೇಳಿದರೂ ನಿನ್ನ ದುರ್ಬುದ್ಧಿಯನ್ನು ನೀನು ಬೇರೆ ಬಿಡುವುದಿಲ್ಲ”

“ಈ ದೇಶದ ಹೆಂಗರ ಚರ್ಮೆಯನ್ನು ಹೀಗೆಂದು ತಿಳಿಯಲು ಅಸಾಧ್ಯ; ನನ್ನೊಂದಿಗೆ ಸರಸವಾಗಿ ಮಾತನಾಡುತ್ತಲಿದ್ದವಳು ಏನನ್ನೋ ನೆನಸಿಕೊಂಡು ಹೆದರಿದಂತೆ ರಾತ್ರಿಯೆಲ್ಲ ಪರಪುರುಷನ ಜೊತೆಯಲ್ಲಿ ಒಬ್ಬಳೇ ಬಂಡಿಯಲ್ಲಿ ಕುಳಿತು ಮನೆಗೆ ಹೋದಳಲ್ಲಾ, ಏನೆಂದು ಹೇಳೋಣ? ನಮ್ಮ ಹೆಂಗಸರು ಹೀಗೆ ಮಾಡಿದ್ದರೆ ಅವರ ಮಾನವು ನಿಲ್ಲುತ್ತಿದ್ದಿತೆ?”

“ನಮ್ಮ ಹೆಂಗಸರಲ್ಲಿ ಜಾರತ್ಯವು ಹೆಚ್ಚಾದುದರಿಂದ ಅವರು ಸ್ವಲ್ಪ ಸರಸ ರಾಗಿದ್ದರೂ ಮಾನ ನಿಲ್ಲದು; ಈ ದೇಶದವರಲ್ಲಿ ಅದು ಕಡಿಮೆಯಾದುದರಿಂದ ಅವರು ಪರಿಚಿತರಾದವರೊಡನೆ ಭಯವಿಲ್ಲದೆ ಧಾರಾಳವಾಗಿ ಸರಸವಾಡುವರು; ಹೀಗಿರುವುದರಿಂದ ಇವರು ಸುಲಭರೆಂದು ತಿಳಿಯಬೇಡ. ಗಂಗಾಬಾಯಿಯು ನಾಟಕಶಾಲೆಯಲ್ಲಿ ಯವನದೇಶದ ಯುವತಿಯ ಹಿಂದೆ ಕುಳಿತಿದ್ದವನು ಭೂಗತನಾಗಿದ್ದು ಯಾವುದೋ ಅನಾಹುತವನ್ನು ನಡೆಸಲು ಮನುಷ್ಯಕಾರದಿಂದ ಓಡಾಡುತ್ತಿರುವ ಸಿಂಚನೆಂದು ಭಾವಿಸಿ ಗಡಗಡನೆ ನಡುಗಿ ಅಲ್ಲಿ ನಿಲ್ಲಲಾರದೆ ಮನೆಗೆ ಹೋದಳು.”

“ನಾಟಕ ಮುಗಿದು ಎಲ್ಲರೂ ಮನೆಗೆ ಹೊರಟಾಗ ನಾನು ಆ ಯವನಿಯನ್ನೂ ಅವಳ ಹಿಂದೆ ಇದ್ದವನನ್ನೂ ನೋಡಿಬಿಡು; ಆ ಮನುಷ್ಯನು ಶ್ರೀಮಂ

ತರ ವಂಶದಲ್ಲಿ ಹುಟ್ಟಿದವನಂತೆ ತೋರುತ್ತಲಿದ್ದನು. ಆಹಾ! ಆ ಯುವತಿಯು ಸೌಂದರ್ಯವನ್ನು ವರ್ಣಿಸಲು ಅಸಾಧ್ಯ; ಅಂತಹ ಸುಂದರಿಯನ್ನು ನಾನೆಲ್ಲಿಯೂ ನೋಡಿರಲಿಲ್ಲ. ಅವಳ ಪರಿಚಯವು ಹೇಗೆ ತಾನೇ ನನಗಾದೀತು?"

"ಈ ದುರ್ಬುದ್ಧಿಯನ್ನು ಬಿಡು. ಇಲ್ಲದಿದ್ದರೆ ನಿನ್ನ ಪರಿಣಾಮವು ಏನಾದೀತೋ! ಇನ್ನು ಈ ಪ್ರಸ್ಥಾಪವು ನಾಕು. ನಾಳೆಯ ದಿನ ಬಂಡಿಗೆ ಏನು ಮಾಡಿದೆ?"

"ಆದಕ್ಕೆ ನಾನೊಂದು ಏರ್ಪಾಡನ್ನು ಮಾಡಿರುವೆನು."

"ಆದೇನು?"

"ಈ ಊರಲ್ಲಿ ಎಲ್ಲರೂ ಉತ್ಸವಕಾಲದಲ್ಲಿ ವೇಷವನ್ನು ಹಾಕಿಕೊಂಡು ಓಡಾಡುವುದರಿಂದ ನಾವೂ ಒಂದು ಎತ್ತಿನ ಬಂಡಿಯನ್ನು ಮಾಡಿಕೊಂಡು ಹೆಳ್ಳಿಯವರಂತೆ ವೇಷವನ್ನು ಹಾಕಿಕೊಂಡು ಊರೆಲ್ಲ ತಿರುಗಿ ಉತ್ಸವವನ್ನು ನೋಡಿಕೊಂಡು ಬರಬಹುದು. ಇದನ್ನು ಪಶುಪತಿಗೆ ತಿಳಿಸಿದ ಕೂಡಲೇ ಭಲಾ, ಇದು ಒಳ್ಳೆಯ ಉವಾಯವೇ ಸರಿ ಎಂದು ಅವನು ಒಪ್ಪಿಕೊಂಡನು."

"ಎತ್ತಿನ ಬಂಡಿಯು ಸಿಕ್ಕುವುದೋ?"

"ಸಿಕ್ಕುವುದೋ ಇಲ್ಲವೋ ತಿಳಿದು ಬಂದು ಹೇಳುವುದಾಗಿ ಹೋಗಿದ್ದಾನೆ" ಎಂದು ಉದಯಸಿಂಹನು ಹೇಳಿ ಮುಗಿಸುವುದರೊಳಗಾಗಿ ಪಶುಪತಿಯು ಕೊಟ್ಟಡಿಯೊಳಗೆ ತಲೆ ಹಾಕಿದನು.

ಅವನು ಒಳಗೆ ಬಂದು "ಮಹಾಸ್ವಾಮಿ! ನಾನು ಎತ್ತಿನ ಬಂಡಿಯನ್ನು ಮಾಡಿಕೊಂಡು ಬರುವುದಕ್ಕೆ ಹೋದಾಗ, ನಿಮ್ಮ ಪಕ್ಕದ ಕೊಟ್ಟಡಿಯಲ್ಲಿಳಿದಿರುವ ರಾಜಾಮಲಯಸಿಂಹರು, ನೀವು ತೊಂದರೆ ಪಡುತ್ತಿರುವಿರೆಂಬುದನ್ನು ಕೇಳಿ, ತಮ್ಮ ಬಂಡಿಯನ್ನೂ ತಾವು ಬಾಡಿಗೆಗೆ ತೆಗೆದುಕೊಂಡಿರುವ ಮಾಳಿಗೆಯಲ್ಲಿ ಸ್ಥಳವನ್ನೂ ಕೊಡುವುದಾಗಿ ನಿಮಗೆ ತಿಳಿಸಬೇಕೆಂದು ನನ್ನನ್ನು ಕಳುಹಿಸಿದ್ದಾರೆ. ನಿಮ್ಮ ಅಭಿಪ್ರಾಯವೇನು? ಅವರಿಗೆ ಅದನ್ನು ತಿಳಿಸುವೆನು" ಎಂದನು.

ಆಗ ಸ್ನೇಹಿತರಿಬ್ಬರೂ ಒಬ್ಬರ ಮುಖವನ್ನು ಒಬ್ಬರು ನೋಡಿ ಪಶುಪತಿಯನ್ನು ಕುರಿತು 'ಅವನಾರು' ಎನ್ನಲು, "ಅವನೊಬ್ಬ ರಾಜಕುಮಾರನೆಂದು ತೋರುತ್ತದೆ. ಅವನ ನಡತೆಯು ಬಹು ಶ್ಲಾಘ್ಯವಾದುದು" ಎಂದನು.

"ನೀನು ಹೇಳಿದಂತೆ ಅವನು ಶೀಲವಂತನಾಗಿದ್ದರೆ ಈ ವಿಷಯದಲ್ಲಿ

ನಮಗೇಕೆ ಒಂದು ಕಾಗದವನ್ನು ಬರೆಯದೆ ಹೋದನು ?” ಎಂದು ವೀರಸಿಂಹನು ಕೇಳುವ ವೇಳೆಗೆ ಸರಿಯಾಗಿ ಒಳ್ಳೆಯ ಉಡುಪನ್ನು ತೊಟ್ಟು ಒಬ್ಬ ಆಳು ಬಂದು ಪಶುಪತಿಯ ಕೈಯಲ್ಲಿ ಎರಡು ಪತ್ರಗಳನ್ನು ಕೊಟ್ಟನು. ಅವನು “ಇದೋ ಮಹಾಸ್ವಾಮಿ ! ತಾವು ಕೇಳುವ ಪತ್ರಗಳು ಬಂದಿರುವಂತೆ ತೋರುತ್ತಲಿದೆ” ಎಂದು ಅವುಗಳನ್ನು ಅವರ ಕೈಯಲ್ಲಿ ಕೊಟ್ಟನು. ಆ ಪತ್ರಗಳಲ್ಲಿ ಈ ರೀತಿ ಒಕ್ಕಣೆಯಿದ್ದಿತು:—

“ಮಹಾರಾಜಶ್ರೀಯವರ ಸಮಕ್ಷಮಕ್ಕೆ— ಉಭಯ ಕುಶಲೋಪರಿ ನಿಮ್ಮ ಪಕ್ಕದ ಕೊಟ್ಟಡಿಯಲ್ಲಿರುವ ರಾಜಾಮಲಯಸಿಂಹನೆಂಬ ನಾನು ತಮ್ಮ ದರ್ಶನಲಾಭಕ್ಕೋಸ್ಕರ ನಾಳೆಯ ಬೆಳಿಗ್ಗೆ ಬರಬೇಕೆಂದಿದ್ದೇನೆ. ತಮಗೆ ಅನುಕೂಲವಾದ ಕಾಲವನ್ನು ದಯಮಾಡಿ ತಿಳಿಸಬೇಕಾಗಿ ನೀಡುತ್ತೇನೆ.”

ವೀರಸಿಂಹನೂ ಉದಯಸಿಂಹನೂ ಆ ಪತ್ರಗಳನ್ನು ಓದಿ ನೋಡಿ ಕೊಂಡು “ರಾಜಾಮಲಯಸಿಂಹರು ಇಲ್ಲಿಗೆ ಬಿಜಯಮಾಡುವುದಕ್ಕಿಂತ ನಾವಿಬ್ಬರೂ ಅಲ್ಲಿಗೆ ಅವರ ದರ್ಶನಕ್ಕೆ ಬರುವೆವು” ಎಂದು ಆಳಿಗೆ ಹೇಳಿ ಕಳುಹಿಸಿ, ಪಶುಪತಿಯನ್ನು ನೋಡಿ “ನಿಮ್ಮ ರಾಜನು ಶೀಲವಂತನೇ ಸರಿ” ಎಂದರು.

“ಮಹಾಸ್ವಾಮಿ ! ಅವರು ಹೇಳಿದುದಕ್ಕೆ ನೀವು ಒಪ್ಪಿಕೊಂಡಿರಿ ಎಂದು ತಿಳಿಸಲೋ ?”

“ತಿಳಿಸು; ನಾಳೆ ಬೆಳಿಗ್ಗೆ ಸ್ವಲ್ಪ ಜಾಗ್ರತೆಯಾಗಿ ಎದ್ದು ಬಾ”

ಪಶುಪತಿಯು ಹೊರಟುಹೋದ ಮೇಲೆ ಗೆಳೆಯರಿಬ್ಬರೂ ಮಲಗಿದರು. ಉದಯಸಿಂಹನು ಯವನದೇಶದ ಯುವತಿಯನ್ನೇ ಧ್ಯಾನಿಸುತ್ತಿದ್ದನು; ವೀರಸಿಂಹನು ಈ ರಾಜಾಮಲಯಸಿಂಹನೇ ಮಲಯದ್ವೀಪದಲ್ಲಿ ತನ್ನ ಸಂಗಡ ಗುಹೆಯಲ್ಲಿದ್ದ ನಾವಿಕಸ್ಯಂಧವನಾಗಿರಬೇಕೆಂತಲೂ, ಆ ರಹಸ್ಯವನ್ನು ಬೆಳಗಾಗುತ್ತಲೇ ಹೇಗಾದರೂ ತಿಳಿಯಬೇಕೆಂತಲೂ ಯೋಚಿಸುತ್ತಿದ್ದನು. ಅಂತು ಇಂತು ಇವರಿಬ್ಬರಿಗೂ ನಿದ್ರೆ ಬರಲಿಲ್ಲ. ಬೆಳಗಾಗುತ್ತಲೇ ಇಬ್ಬರೂ ಎದ್ದು ಒಳ್ಳೆಯ ಉಡುಪುಗಳನ್ನು ತೊಟ್ಟು ಪಶುಪತಿಯನ್ನು ಮುಂದಿಟ್ಟುಕೊಂಡು ರಾಜಾಮಲಯಸಿಂಹನ ಕೊಟ್ಟಡಿಗೆ ಹೋಗಿ ಸೇವಕನಿಗೆ ತಮ್ಮ ವಿಷಯವನ್ನು ಒಳಗೆ ತಿಳಿಸಹೇಳಲು, ಅವನು “ಮಹಾಸ್ವಾಮಿ ! ಸ್ವಲ್ಪ ಕುಳಿತುಕೊಳ್ಳಿ;

ನಾನು ರಾಜರಿಗೆ ತಮ್ಮ ಆಗಮನವನ್ನು ತಿಳಿಸುವೆನು” ಎಂದು ಅವರುಗಳನ್ನು ಅಸನದಲ್ಲಿ ಕುಳ್ಳಿರಿಸಿ ತಾನು ಒಳಕ್ಕೆ ಹೋದನು.

ಆ ಕೊಟ್ಟಡಿಯ ಆಂದವನ್ನು ವರ್ಣಿಸಲು ಯಾರಿಗೆ ತಾನೇ ಸಾಧ್ಯ ! ವಿಶೇಷಧನವೂ ಅಲಂಕಾರಾಭಿರುಚಿಯೂ ಇದ್ದರೆ ಎಷ್ಟುಮಟ್ಟಿಗೆ ಅಲಂಕರಿಸಬಹುದೋ ಅಷ್ಟುಮಟ್ಟಿಗೆ ಅದು ಅಲಂಕೃತವಾಗಿದ್ದಿತು. ಅದರ ಸೋಪನುರಗಳನ್ನೂ ರಚನೆಯ ರೀತಿಯನ್ನೂ ನೋಡಿ ಇಬ್ಬರೂ ಆನಂದಪರವಶರಾಗಿದ್ದಾಗ, ರಾಜಾಮಲಯಸಿಂಹನು ಒಳಗಿನ ಬಾಗಿಲನ್ನು ತೆರೆದುಕೊಂಡು ಈ ಕೊಟ್ಟಡಿಗೆ ಬಂದು ಕೂಡಲೇ ಬಾಗಿಲನ್ನು ಮುಚ್ಚಿದನು. ಅಷ್ಟರಲ್ಲಿಯೇ ಒಳಗೆ ಹಾಡುತ್ತಲಿದ್ದ ಗಾನದ ಇಂಪು ಕೊಟ್ಟಡಿಯನ್ನೆಲ್ಲಾ ತುಂಬಿಕೊಂಡು ದೇವಲೋಕದ ಗಾನದ ಸೊಗಸೆಂಬ ಭ್ರಾಂತಿಯನ್ನು ಹುಟ್ಟಿಸಿತು.

ರಾಜಾಮಲಯಸಿಂಹನು ಆ ಕೊಟ್ಟಡಿಗೇ ಬಂದ ಒಡನೆಯೇ ಇವರ ಕುಶಲ ಪ್ರಶ್ನೆಯನ್ನು ಮಾಡಿ, “ಸಮೀಪದಲ್ಲಿರುವ ದೊಡ್ಡ ಋಷಿಪುತ್ರ ಸ್ನೇಹವನ್ನು ಬೆಳೆಸಿ, ಅವರ ಸೇವೆಯನ್ನು ಮಾಡಿ ಸಂತೋಷಪಡಿಸಬೇಕೆಂದು ನನಗೆ ಯಾವಾಗಲೂ ಬಲು ಆಸೆ, ಇದನ್ನು ಸಶುಪತಿಯು ಬಲ್ಲನು. ಆದರೂ ಆ ದಡ್ಡನು ನಿಮ್ಮ ಅನಾನುಕೂಲಗಳನ್ನು ನೆನ್ನೆಯ ರಾತ್ರಿಯವರೆಗೂ ನನಗೆ ಹೇಳಲೇ ಇಲ್ಲ. ಅದು ನನಗೆ ತಿಳಿದ ಕೂಡಲೇ ಅವನನ್ನು ನಿಮಗೆ ಬಳಿಗೆ ಕಳುಹಿದೆನು” ಎಂದನು. ಅದಕ್ಕೆ ವೀರಸಿಂಹನು “ನಮಗಿದ್ದ ಕಷ್ಟವನ್ನು ನಿವೃತ್ತಿಮಾಡಿಕೊಟ್ಟುದಕ್ಕಾಗಿ ನಿಮಗೆ ನಾವು ಎಷ್ಟು ಕೃತಜ್ಞರಾಗಿದ್ದರೂ ತೀರದು” ಎಂದನು.

ಮಲಯಸಿಂಹನ ವಿಷಯದಲ್ಲಿ ತನಗಿದ್ದ ಅನುಮಾನವನ್ನು ಆಗಲೇ ಪ್ರಶ್ನೆ ಮಾಡಿ ಪರಿಹಾರಮಾಡಿಕೊಳ್ಳುವುದೋ ಅಥವಾ ಮುಂದೆ ಸಂಗತಿಗಳು ಹೇಗೆ ಬರುವುದೋ ನೋಡಿಕೊಂಡು ಕೇಳೋಣವೋ ಎಂದು ಯೋಚಿಸಿ, ಕೊನೆಗೆ ತನಗೂ ಅವನಿಗೂ ಹಿಂದೆ ಮಲಯದ್ವೀಪದಲ್ಲಿ ಉಂಟಾಗಿದ್ದ ಗುರುತು ಪರಿಚಯಗಳನ್ನು ಅವನು ಎಳ್ಳಷ್ಟಾದರೂ ಸೂಚಿಸದೆ ಇದ್ದುದರಿಂದಲೂ, ಆ ಕಾಲದಲ್ಲಿ ತಾನು ಹೆಸರನ್ನು ತಿಳಿಸಲು ಇಷ್ಟಪಡದಿದ್ದುದರಿಂದಲೂ, ಆ ಪರಿಚಯವನ್ನು ಈಗ ಸ್ಪಷ್ಟಪಡಿಸುವುದು ಅಲೌಕಿಕವೆಂದಿದ್ದನು. ಮೇಲೂ, ವೀರಸಿಂಹ

ನಿಗೆ ಇವನೇ ಸೈಂಧವನು ಎಂಬಂಶವು ಸ್ಪಷ್ಟವಾಗಿದ್ದರೂ ಅವನನ್ನು ಪ್ರಶ್ನೆ ಮಾಡುವಷ್ಟು ದೃಢವಾಗಿ ತಿಳಿದಿರಲಿಲ್ಲ.

ಆದರೆ ಚಕ್ರಭೀಮನ ಕೋಟಿಯಲ್ಲಿ ಕೇಳಿದ ದನಿಯು ಇವನದೇ ಎಂದು ನಂಬುಗೆ ಇದ್ದುದರಿಂದ “ ರಾಜರೇ, ಈ ದಿನವಧ್ಯಸ್ಥಾನದಲ್ಲಿ ಎರಡು ವಧಿಗಳು ಆಗುವವಲ್ಲವೆ ? ” ಎಂದು ಕೇಳಲು, ಅವನು “ ಅಹುದು, ಎಷ್ಟು ಹೊತ್ತಿಗಾಗುವುದೋ ನೆನಪಿಲ್ಲ, ವಿಚಾರಿಸೋಣ ” ಎಂದು ಮೇಜಿನ ಮೇಲೆ ಇದ್ದ ಗಂಟಿಯನ್ನು ತೆಗೆದು ಮೂರು ಸಾರಿ ಸದ್ದುಮಾಡಿ, “ ವೀರಸಿಂಹರೇ, ಸೇವಕರನ್ನು ಕರೆಯುವುದಕ್ಕೆ ನಾನೊಂದು ಏರ್ಪಾಟು ಮಾಡಿಕೊಂಡಿದ್ದೇನೆ ; ಕೈಯಾಳನ್ನು ಕರೆಯಬೇಕಾದರೆ ಒಂದು ಸಾರಿಯೂ, ಪರಿಚಾರಕನನ್ನು ಕೂಗಬೇಕಾದರೆ ಎರಡು ಸಾರಿಯೂ, ಮನವಾರ್ತೆಯವನು ಬರಬೇಕಾದರೆ ಮೂರು ಸಾರಿಯೂ ಗಂಟೆ ಬಾರಿಸುತ್ತೇನೆ ; ಇದರಿಂದ ಈ ಕೆಲಸವು ಸುಲಭವಾಗಿ ಹೋಗಿದೆ ” ಎಂದನು.

ಗಂಟಿಯ ಸದ್ದು ನಿಲ್ಲುವುದರೊಳಗಾಗಿಯೇ ಸುಮಾರು ನಲವತ್ತೈದು ವಯಸ್ಸುಳ್ಳವನೊಬ್ಬನು ಬಂದನು. ಅವನನ್ನು ನೋಡುತ್ತಲೇ ವೀರಸಿಂಹನು ಇವನೀಗ ಮಲಯದ್ವೀಪದಲ್ಲಿ ತನ್ನನ್ನು ಕಣ್ಣುಕಟ್ಟಿ ಗುಹೆಯೊಳಗೆ ಕರೆದು ಕೊಂಡು ಹೋದವನೆಂದು ತಿಳಿದುಕೊಂಡನು.

ಮಲಯಸಿಂಹನು ಮನವಾರ್ತೆಯವನನ್ನು ನೋಡಿ “ ಈ ದಿನ ಹನನಗಳು ಯಾವಾಗ ನಡೆಯುವುವು ? ”

“ ಮಹಾಸ್ವಾಮಿ ! ಹತ್ತು ಗಂಟೆಗೆ ”

“ ಈಗ ಎಂಟು ಗಂಟೆ; ಊಟವನ್ನು ತೀರಿಸಿಕೊಂಡು ಹೋಗಬಹುದು; ಅಡಿಗೆಯಾದ ಒಡನೆಯೇ ತಿಳಿಸು. ಈ ದೊಡ್ಡ ಮನುಷ್ಯರಿಬ್ಬರೂ ಇಲ್ಲಿಯೇ ಭೋಜನ ಮಾಡುವರು ” ಎಂದು ಹೇಳಿ ಅವರ ಮುಖಗಳನ್ನು ನೋಡಲು, ಅವರು “ ಅಗಬಹುದು ” ಎಂದರು.

“ ಆತಿಥಿಯನ್ನು ಸತ್ಕರಿಸುವುದು ಪ್ರತಿಯೊಬ್ಬ ಮನುಷ್ಯನಿಗೂ ಧರ್ಮ ; ನೀವು ಭೋಜನಕ್ಕೆ ನಿಂತುದು ಸಂತೋಷ. ನಾನು ಅಮರಪುರಕ್ಕೆ ಬಂದಾಗ ನಿಮ್ಮ ಆತಿಥ್ಯವನ್ನು ಸ್ವೀಕರಿಸುವೆನು ” ಎಂದು ಹೇಳಿ ಮನವಾರ್ತೆಯವನನ್ನು

ನೋಡಿ “ ಭದ್ರಕ. ಅಡಿಗೆಯಾಗಿದ್ದರೆ ಮೂರು ಎಡೆಗಳನ್ನು ಸಿದ್ಧವಡಿಸು, ಹೋಗು ” ಎಂದನು.

ಅನುರವುರದ ಸ್ನೇಹಿತರಿಬ್ಬರೂ ಮಲಯಸಿಂಹನ ಜತೆಯಲ್ಲಿ ಮಾತನಾಡುತ್ತ ಭೋಜನವನ್ನು ತೀರಿಸಿಕೊಂಡು ಬಂದಿಯಲ್ಲಿ ಕುಳಿತು ಹೊರಡುವ ವೇಳೆಗೆ ಸರಿಯಾಗಿ ಮಲಯಸಿಂಹನು ಬಂದು “ ಒಂದು ಕ್ಷಣ ನಾವಕಾಶವಾಗಬಹುದಾದರೆ ನಾನೂ ಜತೆಯಲ್ಲಿ ಬರುವೆನು ” ಎಂದು ಒಳಗೆ ಹೋದನು.

ಆಗ ವಿರಸಿಂಹನು ಉದಯಸಿಂಹನನ್ನು ನೋಡಿ “ ಈ ಮಲಯಸಿಂಹನ ವಿಷಯದಲ್ಲಿ ನಿನ್ನ ಅಭಿಪ್ರಾಯವೇನು ” ಎಂದುದಕ್ಕೆ, ಅವನು

“ ಇವನ ವಿವೇಕ, ನಡತೆ, ಬುದ್ಧಿಗಳನ್ನು ನೋಡಿದರೆ ಇವನೊಬ್ಬ ದೊಡ್ಡ ಮನುಷ್ಯನೆಂದು ತೋರುತ್ತಲಿದೆ ”

“ ನೀನು ಒಂದು ಸ್ವಾರಸ್ಯವನ್ನು ನೋಡಿದೆಯೋ ? ”

“ ಅದೇನು ? ”

“ ಅವನು ನಿನ್ನನ್ನು ಬಲುವಾಗಿ ದೃಷ್ಟಿಸಿ ನೋಡಿದನು. ”

“ ನನ್ನನ್ನೇ ? ”

“ ಆಹುದು. ”

“ ನಾನು ಊರನ್ನು ಬಿಟ್ಟು ಒಂದು ವರ್ಷವಾಯಿತು ; ಪ್ರಯಾಣದ ಶ್ರಮದಿಂದ ಮುಖವು ಬಾಡಿದರಬಹುದು ; ಉಡುಪುಗಳು ಹಳದಾಗಿರಬಹುದು ; ಆದುದರಿಂದ ಅವನು ನನ್ನನ್ನು ಹಳ್ಳಿಯವನೆಂದು ತಿಳಿದು ಹಾಗೆ ನೋಡಿದ ಬಹುದು. ಸಮಯ ಬಂದಾಗ ನಾನಿಂಥವನೆಂದು ಅವನಿಗೆ ಹೇಳು. ”

ಇಷ್ಟರಲ್ಲಿಯೇ ಮಲಯಸಿಂಹನು ಬಂದನು ಎಲ್ಲರೂ ಗಾಡಿಯಲ್ಲಿ ಕುಳಿತು ಕಲ್ಯಾಣೇ ಚೌಕದ ಸವೀಪಕ್ಕೆ ಹೋಗಲು . ಆ ಚೌಕದಲ್ಲಿ ಹಾಕಿದ್ದ ಗಲ್ಲಿನ ಮರವನ್ನೂ, ಅದರ ಮೇಲೆ ಕಟುಕರಿಬ್ಬರು ಕುಳಿತು ಸಂತೋಷವಾಗಿರುವುದನ್ನೂ, ಕೆಳಗೆ ಬಿಚ್ಚುಕತ್ತಿ ಸಿವಾಯಿಗಳು ನೂಗಾರು ಜನ ನಿಂತಿರುವುದನ್ನೂ, ಕಂಡು, ವಿರಸಿಂಹನಿಗೆ ಮೈಯ್ಯು ಬೆವರಿತು. ಬಂದಿಯು ಹೋಗಿ ಮಾಳಿಗೆಯ ಮುಂದೆ ನಿಂತಿತು. ವಿರಸಿಂಹನು “ ಇದೇ ಸಿಮ್ಮ ಮಾಳಿಗೆಯೋ ? ” ಎಂದು ಕೇಳಲು, ಮಲಯಸಿಂಹನು ಅಹುದೆಂದನು. ಮಾಳಿಗೆಯ ಕಿಟಕಿಗಳಿಗೆ ಹಾಕಿದ್ದ ಕೆಂಪು ಹಸುರು ಬಟ್ಟೆಗಳನ್ನು ನೋಡಿ

ವೀರಸಿಂಹನಿಗೆ ಚಕ್ರಭೀಮನ ಕೋಟಿಯಲ್ಲಿ ಮಾಡಿಕೊಂಡಿದ್ದ ಸಂಕೇತವು ಜ್ಞಾಪಕಕ್ಕೆ ಬಂದು ರಾಜಾಮಲಯಸಿಂಹನೇ ಅಲ್ಲಿ ಒಂಪನ ಸಂಗಡ ಮಾತನಾಡುತ್ತಿದ್ದವನು ಎಂದು ನಿರ್ಧರ ಮಾಡಿಕೊಂಡನು.

ಎಲ್ಲರೂ ಮಾಳಿಗೆಯಲ್ಲಿ ಕುಳಿತ ಮೇಲೆ ವಧಾರ್ಪರಾದ ಇಬ್ಬರು ಅಪರಾಧಿಗಳನ್ನು ಶೂಗುಮರದ ಸಮೀಪಕ್ಕೆ ಕರೆತಂದರು. ಜನಗಳೆಲ್ಲಾ ಎಷ್ಟು ಹೊತ್ತಿಗೆ ಈ ವಧೆಗಳು ನಡೆಯುವುವು ಎಂದು ಕುತೂಹಲದಿಂದ ನೋಡುತ್ತಲಿರುವ ವೇಳೆಗೆ ಯಾವನೋ ಒಬ್ಬ ಅಧಿಕಾರಿಯು ಕುದುರೆಯನ್ನು ಬಹು ವೇಗವಾಗಿ ಓಡಿಸಿಕೊಂಡು ಬಂದು ಅಪರಾಧಿಗಳಿದ್ದೆಡೆಗೆ ಹೋಗಿ “ ಈ ಇಬ್ಬರಲ್ಲಿ ಪ್ರತಿರೋಧಿಯೆಂಬವನಾರು ” ಎಂದು ಕೇಳಲು ಸಿವಾಯಿಗಳ ಯಜಮಾನನು “ ಇವನು, ” ಎಂದು ಪ್ರತಿರೋಧಿಯನ್ನು ತೋರಿಸಿದನು.

“ ಇವನನ್ನು ಮನ್ನಿಸಿ ಬಿಟ್ಟುಬಿಡುವಂತೆ ಮಹಾರಾಜರ ಆವ್ವಣಿಯಾಗಿರುವುದು ಎಂದು ಹೇಳಿದ ಕೂಡಲೆ ಪ್ರತಿರೋಧಿಯು ಕೈ ಕಟ್ಟನ್ನು ಬಿಚ್ಚಿ ಬಿಟ್ಟು ಬಿಟ್ಟರು. ಆಗ ಬಂದಿದ್ದವರು ಒಂದು ಜೀವವು ಉಳಿಯಿತಲ್ಲಾ ಎಂದು ಸಂತೋಷಪಟ್ಟು ರಾಜನನ್ನು ನೋತ್ರಮಾಡಿದರು,

ಅರಸು ಪ್ರತಿರೋಧಿಯನ್ನು ಮನ್ನಿಸಿ ಬಿಟ್ಟುದು ಮತ್ತೊಬ್ಬ ಪಾಪಿಗೆ ಸಹಿಸಲಿಲ್ಲ. “ ಅವನನ್ನು ಬಿಡುವುದೇಕೆ, ನನ್ನನ್ನು ಕೊಲ್ಲುವುದೇಕೆ, ನಾನೊಬ್ಬನೇ ಸಾಯಲಾರೆ; ಅವನನ್ನು ಮೊದಲು ಕೊಂದು, ಆಮೇಲೆ ನನ್ನನ್ನು ಕೊಲ್ಲಿರಿ ” ಎಂದು ಕೈಕಾಲುಗಳನ್ನು ಒದರುತ್ತ ಬಲು ರಗಳೆಮಾಡಿದನು.

ವೀರಸಿಂಹನು ಈ ಅವಸ್ಥೆಯನ್ನು ನೋಡಲಾರದೆ ಅತ್ತಕಡೆ ತಿರುಗಿ ಕೊಂಡನು; ಆಗ ಚೌಕದಲ್ಲಿ ವಿಶೇಷ ಗಲಭೆಯಾದುದರಿಂದ ಮಲಯ ಸಿಂಹನನ್ನು ನೋಡಿ “ ಅದೇನು ಗಲಭೆ, ” ಎಂದು ಕೇಳಲು

“ ತನ್ನ ಜತೆಯವನಿಗೆ ಬಡುಗಡೆಯಾಯಿತಲ್ಲಾ ಎಂದು ಸಂತೋಷ ಪಡುವುದಕ್ಕೆ ಬದಲಾಗಿ ಅವನನ್ನೂ ಕೊಂದರೆ ತಾನು ನೆಮ್ಮದಿಯಿಂದ ಸಾಯುವುದಾಗಿ ಹೇಳಿಕೊಂಡು ಆ ಪಾಪಿ ಸನ್ಯಾಸಿಯು ಒದ್ದಾಡಿ ತಪ್ಪಿಸಿಕೊಂಡು ಹೋಗಲು ಪ್ರಯತ್ನವಡುತ್ತಲಿದ್ದಾನೆ. ಆಹಾ! ಮನುಷ್ಯರ ಸ್ವಭಾವವು ಎಂತಹುದು? ಉತ್ತರಕ್ಷಣದಲ್ಲಿ ತಮಗುಂಟಾಗುವ ಕಷ್ಟವನ್ನು ತಿಳಿಯದೆ ಇತರರ ಒಳ್ಳೆಯ ಸ್ಥಿತಿಯನ್ನು ನೋಡಿ ಕರುಬುತ್ತ ಅವರಿಗೆ

ಹಿಂಸೆಯನ್ನುಂಟುಮಾಡುವರು. ದೇವರುಂಟೆಂದೂ, ಶಾಸ್ತ್ರಗಳೆಲ್ಲವೂ ನಿಶ್ಚಯ ವೆಂದೂ ತಿಳಿದು, ಮುಂದೆ ನರಕಪ್ರಾಪ್ತಿಯಾಗುವುದನ್ನೂ ಲೆಕ್ಕಿಸದೆ ತಮ್ಮ ಅಸೂಯೆಯನ್ನು ತೋರಿಸಿ ತೃಪ್ತಿಯಾದವರೇ ಸಕಲವೂ ಎಂದಿರುವವರನ್ನು ಏನೆಂದು ಹೇಳೋಣ ?”

ಆ ಪಾಪಿಯ ಒದ್ದಾಟ ಹೆಚ್ಚಾದಷ್ಟೂ ಜನರ ಕೂಗಾಟವೂ ಹೆಚ್ಚಿತು. ಅವನನ್ನು ಛಿನ್ನ ಛಿನ್ನ ಮಾಡಿ, ಸುಣ್ಣದ ಗೂಡಿನಲ್ಲಿ ಸುಡಿ, ಕೂಲಕ್ಕೆ ಏರಿಸಿ ಎಂದು ಸಾವಿರಾರು ಜನಗಳು ಕೂಗಿಕೊಂಡರು. ಆಪ್ತು ಹೊತ್ತಿಗೆ ಅವನನ್ನು ತೂಗುಮರದಮೇಲೆ ನಿಲ್ಲಿಸುವುದಕ್ಕೆ ಕಟುಕರು ಅಣಿಯಾದರು. ಇದನ್ನು ನೋಡಿ ವಿರಸಿಂಹನೂ ಉದಯಸಿಂಹನೂ ಮೂರ್ಛಿತರಾದರು. ಅವರಿಗೆ ಪ್ರಜ್ಞೆ ಬಂದಾಗ ಕೊಲೆಯು ಮುಗಿದು ಚೌಕದಲ್ಲಿದ್ದ ಗಲ್ಲಿನ ಮರವೂ ಶೂಲವೂ ಕೀಳಲ್ಪಟ್ಟು ಉತ್ಸವಕ್ಕೆ ಆರಂಭವಾಗಿದ್ದಿತು.

ಆಗ ವಿರಸಿಂಹನು ಮಲಯಸಿಂಹನನ್ನು ನೋಡಿ “ಸ್ವಾಮಿ ರಾಜರೇ, ಅಭಯಂಕರವಾದ ನೋಟವು ನನಗೆ ಸ್ಪಷ್ಟದಂತಾಯಿತು. ಆ ಪಾಪಿಯು ಏನಾದನು ?” ಎಂದು ಕೇಳಿದನು.

“ಆ ಪಾಪಿಗೂ ಸ್ಪಷ್ಟವೇ ; ಆದರೆ ನೀವು ಎಚ್ಚತ್ತಿರಿ, ಅವನು ಎಚ್ಚ ರುವುದಿಲ್ಲ ; ಇದೇ ವ್ಯತ್ಯಾಸ.”

“ಇದನ್ನು ನೋಡಿದ ಮೇಲೆ ಉತ್ಸವದ ಕೂಟದಲ್ಲಿ ನೇರಲು ನನಗೆ ಇಷ್ಟವಿಲ್ಲ.”

“ಅದೇನು ? ಇಂತಹ ನೋಟಗಳನ್ನು ನೋಡಿದ ಹೊರತು ಮನಸ್ಸು ಗಟ್ಟಿಯಾಗಲಾರದು. ಏಳಿರಿ ; ಸಿದ್ಧವಡಿಸಿರುವ 'ಉಡುವುಗಳನ್ನು ತೊಟ್ಟು ನಾವು ಈ ಉತ್ಸವದ ಸಂಭ್ರಮವನ್ನು ಅನುಭವಿಸೋಣ” ಎಂದು ಮಲಯ ಸಿಂಹನು ವೇಷವನ್ನು ಮರೆಸಿಕೊಳ್ಳಲು ಹೊರಟನು. ವಿರಸಿಂಹ ಉದಯ ಸಿಂಹರೂ ಎದ್ದು ವೇಷಗಳನ್ನು ಮಾರ್ಪಡಿಸಿಕೊಂಡು ಕೆಳಗೆ ಇಳಿದು ಬಂದಿಗೆ ಬಂದರು. ಒಂದು ಬುಟ್ಟಿಯ ತುಂಬ ಹೂವುಗಳೂ ಮತ್ತೊಂದು ಬುಟ್ಟಿಯ ತುಂಬ ಮಿರಾಯಿಗಳೂ ಅದರಲ್ಲಿ ಇಟ್ಟಿದ್ದಿತು.

ಉತ್ಸವಕ್ಕೆ ಲಕ್ಷೋಪಲಕ್ಷ ಜನಗಳು ಸೇರಿದ್ದರೂ ಸ್ವಲ್ಪ ಹೆಚ್ಚು ಕಡಮೆ ಎಲ್ಲರೂ ಸಂಭ್ರಮವನ್ನು ನೋಡುವುದಕ್ಕೂ ಮನಬಂದಂತೆ ವಿಹರಿಸುವುದಕ್ಕೂ

ಬರುವವರೇ ಹೊರತು, ದೇವಾಲಯಕ್ಕೆ ಹೋಗಿ ಭಕ್ತಿ ವಿಶ್ವಾಸಗಳಿಂದ ದೇವರ ಸೇವೆಯನ್ನು ಮಾಡುವುದಕ್ಕೆ ಬರುವವರು ಬಹು ವಿರಳ.

ಒಂದು ದೊಡ್ಡ ಒಯಲೂ ಅದರ ಸುತ್ತಲೂ ಅನೇಕ ಅಂತ್ಯನ ಮನೆ ಗಳೂ, ಪ್ರತಿಯೊಂದು ಮಹಡಿಗೂ ಕೈಸಾಲೆಗಳೂ, ಆ ಕೈಸಾಲೆಗಳ ತುಂಬ ದೊಡ್ಡ ಮನುಷ್ಯರ ಮನೆಯ ಹೆಂಗಸರೂ ಮಕ್ಕಳೂ, ಪ್ರತಿಯೊಬ್ಬ ಹೆಂಗುಸಿನ ಪಕ್ಕದಲ್ಲಿಯೂ ಒಂದೊಂದು ಹೂವಿನ ಬುಟ್ಟಿಯೂ, ಮಿರಾಯಿ ಬುಟ್ಟಿಯೂ ಆ ಹೆಂಗುಸರು ಕೆಳಗೆ ಬೀದಿಯಲ್ಲಿ ಹೋಗುತ್ತಲಿರುವವರಲ್ಲಿ ತಮ್ಮ ಅಭಿಮಾನಕ್ಕೆ ಪಾತ್ರರಾದವರ ಮೇಲೆ ಹೂವುಗಳನ್ನೂ ಮಿರಾಯಿಗಳನ್ನೂ ಎರಚುತ್ತಲಿರುವುದೂ, ಅವರು ತಮ್ಮ ಪ್ರೀತಿಯನ್ನು ತೋರಿಸಲು ಮೇಲೆ ಇರುವವರ ಮೇಲೆ ಅವುಗಳನ್ನು ಮರಳಿ ಎರಚುವುದೂ, ಕೆಳಗೆ ಬೀದಿಗಳಲ್ಲಿ ವಿಧವಿಧವಾದ ಉಡುಪುಗಳನ್ನು ತೊಟ್ಟು ವೇಷಗಳನ್ನು ಹಾಕಿಕೊಂಡು ಓಡಾಡುತ್ತಲಿರುವುದೂ ಜನಭರಿತವಾದ ಬಂಡಿಗಳು ಹೋಗುತ್ತ ಬರುತ್ತಿರುವುದೂ ಅಲ್ಲಲ್ಲಿ ಆಟವಾಟಿಗಳೂ, ಸಂಗೀತಗಳೂ, ನೃತ್ಯಗಳೂ ನಡೆಯುತ್ತಲಿರುವುದೂ ; ಕಸಿಗಳಂತೆಯೂ ಹುಲಿಗಳಂತೆಯೂ, ಕೋಣಗಳೇ ಮೊದಲಾದ ಮೃಗಗಳಂತೆಯೂ ವೇಷಗಳನ್ನು ಧರಿಸಿ ಆಯಾಯಾ ಮೃಗಗಳಂತೆ ಕುಣಿದಾಡುತ್ತ ಕೂಗುತ್ತಲಿರುವುದೂ ; ಮಧ್ಯೆ ಮಧ್ಯೆ ಸುಂದರಿಯರಾದ ಹೆಂಗುಸರು ಮೇಘವು ತೊಲಗಿ ದೊಡನೆಯೇ ಚಂದ್ರನು ಕಳಕಳಿಸಿ ತೋರುವಂತೆ ಅವಕುಂದನದಿಂದ ಮುಚ್ಚಿದ್ದ ವದನಗಳನ್ನು ತಮ್ಮಲ್ಲಿ ಅಭಿಮಾನವಂಟಾದವರಿಗೆ ಸ್ವಲ್ಪಸ್ವಲ್ಪ ತೆರೆದು ತೋರಿಸುತ್ತಲಿರುವುದೂ ; ಇವುಗಳನ್ನು ನಮ್ಮ ವಾಚಕರು ಊಹಿಸಿಕೊಂಡರೆ ಇಂದ್ರಪ್ರಸ್ಥದಲ್ಲಿ ಆಗ ನಡೆಯುತ್ತಲಿದ್ದ ಉತ್ಸವವು ಸ್ವಲ್ಪ ಮಟ್ಟಿಗಾದರೂ ಅವರ ಮನಸ್ಸಿಗೆ ಗೋಚರವಾಗದಿರದು.

ಈ ಓಡಾಟಗಳಲ್ಲಿ ಸ್ವರದ್ರೂಪಿಯರಾದ ಗ್ರಾಮಯುನ ತಿಯರಂತೆ ತೋರುತ್ತಲಿದ್ದ ನಾಲ್ಕು ಮಂದಿ ಕುಳಿತಿದ್ದ ಬಂಡಿಯೂ ನಮ್ಮ ಉದಯಸಿಂಹನ ಬಂಡಿಯೂ ಅನೇಕಾವೃತ್ತಿ ಸಂಧಿಸಲು, ಉದಯ ಸಿಂಹನು ಆ ನಾಲ್ವರಲ್ಲಿ ತಾನು ಮೆಚ್ಚಿದ ತುರುಣಿಯ ಮೇಲೆ ಮಲ್ಲಿಗೆ ಹೂವಿನ ಚೆಂಡನ್ನು ಎಸೆದನು. ಮರಳಿ ಇವರ ಬಂಡಿಗಳು ಸೇರಿ

ದಾಗ ಅವಳು ಒಂದು ಗುಲಾಬಿಯ ಹೂವನ್ನು ಉದಯಸಿಂಹನ ಮೇಲೆ ಎಸೆದಳು. ಇದರಿಂದ ತಾನು ಅವಳಲ್ಲಿ ಮೋಹಗೊಂಡಿದ್ದಂತೆ ಅವಳೂ ತನ್ನಲ್ಲಿ ಮೋಹಗೊಂಡಿರುವಳೆಂದು ತಿಳಿದು, ಮತ್ತೊಂದು ಸಾರಿ ಬಂಡಿಯು ಬರುವುದನ್ನೇ ನೋಡುತ್ತಲಿದ್ದನು. ಇಷ್ಟರಲ್ಲಿಯೇ ಸಾಯಂಕಾಲವಾಯಿತು.

ಮಾರನೆಯ ದಿನವೆಲ್ಲಾ ಎಷ್ಟೆಷ್ಟು ತಿರುಗಿದರೂ ಉದಯಸಿಂಹನಿಗೆ ಆ ತರುಣಿಯರು ಸಿಕ್ಕಲಿಲ್ಲ, ಕೈಗೆ ಬುವ ತುತ್ತ ಬಾಯಿಗೆ ಬರಲಿಲ್ಲವಲ್ಲಾ ಎಂದು ಅವನು ಖಿನ್ನನಾಗಿ ಬಿಡಾರಕ್ಕೆ ಬಂದು ನೇರಿದನು. ಆ ರಾತ್ರಿ ನಿದ್ರೆಯೇ ಬರಲಿಲ್ಲ. ಬೆಳಿಗ್ಗೆ ಎದ್ದು ತಾನೂ ಹಳ್ಳಿಯವನಂತೆ ವೇಷವನ್ನು ಹಾಕಿ ಕೊಂಡು ವಿರಸಿಂಹನನ್ನಾ ಕರೆಸಲು, ಅವನು “ನಿನ್ನೊಡನೆ ನಾನು ಬರುವುದಕ್ಕಾಗುವುದಿಲ್ಲ, ದೇವಾಲಯಕ್ಕೆ ಹೋಗಿ ದೇವರ ದರ್ಶನವನ್ನು ಮಾಡಬೇಕೆಂದು ಇದ್ದೇನೆ. ನೀನೇ ಹೋಗು” ಎಂದು ಹೇಳಿಬಿಟ್ಟನು.

ಉದಯಸಿಂಹನಿಗೂ ಇದೇ ಬೇಕಾಗಿದ್ದರಿಂದ ತಾನೊಬ್ಬನೇ ಬಂದಿಯಲ್ಲಿ ಕುಳಿತು, ಹಳ್ಳಿಯ ತರುಣಿಯು ತನಗೆ ಕೊಟ್ಟಿದ್ದ ಗುಲಾಬಿ ಹೂವನ್ನು ಕೈಯಲ್ಲಿ ಹಿಡಿದು ಹೊರಟನು. ಚೌಕದಲ್ಲಿ ಎರಡು ಮೂರು ಮತ್ತು ಬರುವುದರೊಳಗಾಗಿಯೇ ಆ ಹೆಂಗಸರಿದ್ದ ಬಂಡಿಯು ಸಿಕ್ಕಿ ತನ್ನ ಮೇಲೆ ಗುಲಾಬಿಹೂವನ್ನು ಎಸೆದ ಹೆಂಗಸು ಮೋರೆಗೆ ಮುಚ್ಚಿದ್ದ ಅವಕುಂಠನವನ್ನು ಸ್ವಲ್ಪ ಓರೆ ಮಾಡಿ ಮುಖವನ್ನು ತೋರಿಸಿ ಮುಂದೆ ಹೊರಟುಹೋದಳು. ಅವಳ ಮುಖವನ್ನು ನೋಡಿದ ಮಾತ್ರದಿಂದಲೇ ಉದಯಸಿಂಹನು ಮರುಳಾಗಿ ಮತ್ತೊಂದು ಸಾರಿ ಬಂಡಿಯು ಸಂಧಿಸುವುದರೊಳಗಾಗಿ “ನನ್ನ ಪ್ರಾಣವು ನಿನ್ನಲ್ಲಿದೆ ನಿನ್ನ ದರ್ಶನ ಸುಖವನ್ನು ಕೊಟ್ಟು ಕಾಪಿಡು” ಎಂದು ಒಂದು ಪತ್ರವನ್ನು ಬರೆದು ಅದನ್ನು ಹೂವಿನ ಚೆಂಡಿನಲ್ಲಿಟ್ಟುಕೊಂಡು ಬಂದಿಯು ಪುನಃ ಸಂಧಿಸಿದಾಗ ಅದನ್ನು ಅವಳ ಮೇಲೆ ಬಿಸುಟನು. ಮತ್ತೊಂದುಸಾರಿ ಅವಳನ್ನು ನೋಡಿದಾಗ ಅಯುಷ್ಯವತಿಯು ಅದೇ ಚೆಂಡನ್ನು ಇವನಮೇಲೆ ಹಾಕಿದಳು. ಉದಯಸಿಂಹನು ಅದನ್ನು ಬಿಚ್ಚಿನೋಡಲು ‘ಈ ದಿನ ಸಾಯಂಕಾಲ ಎಂಟು ಗಂಟೆಗೆ ಸರಿಯಾಗಿ ಚಕ್ರಭೀಮನ ಕೋಟೆಯ ಎಡಗಡೆಯಲ್ಲಿರುವ ಆಲದ ಮರದ ಕೆಳಗೆ ನಾನು ಕೊಟ್ಟ ಗುಲಾಬಿ ಹೂವನ್ನು ಕಯ್ಯಲ್ಲಿ ಹಿಡಿದು ನಿಂತಿದ್ದರೆ, ನಾನು ಬಂದು ನಿನ್ನನು ನೇರುವೆನು’ ಎಂದು ಬರೆದಿದ್ದ ಕಾಗದವನ್ನು

ಓದಿ ನೋಡಿ “ಇಂದು ನನ್ನ ಕೆಲಸವು ಕೈಗೂಡಿತ್ತು” ಎಂದು ಸಂತೋಷಪಟ್ಟು ತನ್ನ ಬಿಡಾವನ್ನು ಸೇರಿ “ಎಷ್ಟು ಹೊತ್ತಿಗೆ ಸಾಯಂಕಾಲವಾದೀತು, ಎಷ್ಟು ಹೊತ್ತಿಗೆ ನಾನು ಅವಳನ್ನು ನೋಡೇನು,” ಎಂದು ಬಹಳ ಆತುರಪಡುತ್ತಿದ್ದನು.

ಇಸ್ವತ್ತಾರನೆಯ ಆಧ್ಯಾಯ

ಕಳ್ಳರ ಗುಂಪು

ಉದಯಸಿಂಹನು ಬಿಡಾರಕ್ಕೆ ಬಂದ ತರುವಾಯ ಹೂವಿನ ಚೆಂಡಿನಲ್ಲಿದ್ದ ಕಾಗದವನ್ನು ವೀರಸಿಂಹನಿಗೆ ತೋರಿಸಲು, ಅವನು ಅದನ್ನು ಓದಿನೋಡಿ “ನೀನು ಅದೃಷ್ಟಶಾಲಿಯೇ ಸರಿ; ಆದರೂ ಮೈಮರೆತಿರಬೇಡ” ಎಂದನು.

“ಅವಳು ಹಳ್ಳಿಯವಳಂತೆ ಇದ್ದರೂ ದೊಡ್ಡವರ ಮನೆಯವಳಂತೆ ಕಾಣುತ್ತಾಳೆ, ಆದುದರಿಂದ ಯಾವ ಭಯಕ್ಕೂ ಕಾರಣವಿಲ್ಲ. ಅವಳು ರೂಪವತಿಯಾಗಿರುವಷ್ಟು ಗುಣವತಿಯಾಗಿದ್ದಲ್ಲಿ ನಾನು ಇನ್ನೂ ಕೆಲವು ದಿವಸಗಳು ಇಲ್ಲಿಯೇ ಇರಬೇಕಾಗುವುದು”

“ಧನಾಗಾರವತಿಯಾದ ಅಮರನಾಥನು ತನ್ನ ಮನೆಯಲ್ಲಿ ಈ ದಿನ ಆಗುವ ಹರಿಕಥೆಗೆ ನಮ್ಮಿಬ್ಬರನ್ನೂ ಕರೆದಿರುತ್ತಾನೆ; ಆಲ್ಲಿಗೆ ನೀನು ಬರುತ್ತೀಯೋ?”

“ಕಥೆಯು ಎಷ್ಟುಹೊತ್ತಿಗೆ ಪ್ರಾರಂಭವಾಗುತ್ತದೆ?”

“ಒಂಬತ್ತು.ಗಂಟೆಗೆ,”

“ಹಾಗಾದರೆ ನಾನು ಬರುವುದು ಅನುಮಾನ, ಚಕ್ರಭೀಮನಕೋಟಿಯ ಬಳಿ ಹೋದಮೇಲೆ ಅಲ್ಲಿಯ ಸಂದರ್ಭವು ಹೇಗಿರುವುದೋ? ನಾನು ಬರಲು ಅನುಕೂಲಿಸಲಿಲ್ಲವೆಂದು ಅಮರನಾಥನಿಗೆ ಹೇಳಿಬಿಡು.”

“ವಶುವತಿಯು ಅಡಿಗೆಯಾಗಿರುವುದೆಂದು ಈಗತಾನೆ ಹೇಳಿಹೋದನು. ಊಟವನ್ನು ಮಾಡಿಕೊಂಡು ಇಬ್ಬರೂ ಹೊರಡೋಣ, ಏಳು. ನಿನ್ನನ್ನು ನಾನು ಸಂಕೇತಸ್ಥಾನದಲ್ಲಿ ಬಿಟ್ಟು ಗಂಗಾಬಾಯಿಯನ್ನು ನೋಡಿಕೊಂಡು ಅಮರನಾಥನ ಮನೆಗೆ ಹೋಗುವೆನು.”

“ಹಾಗೆಯೇ ಆಗಲಿ” ಎಂದು ಉದಯಸಿಂಹನು ಒಪ್ಪಿಕೊಳ್ಳಲು, ಇಬ್ಬರೂ ಭೋಜನವನ್ನು ತೀರಿಸಿಕೊಂಡು ಉಡುಪುಗಳನ್ನು ತೊಟ್ಟು ಬಂಡಿಯಲ್ಲಿ ಕುಳಿತುಕೊಳ್ಳುವ ವೇಳೆಗೆ ಸರಿಯಾಗಿ ಮಲಯಸಿಂಹನ ಅಳು ವೀರಸಿಂಹನ ಕೈಯಲ್ಲಿ ಒಂದು ಚೀಟಿಯನ್ನು ತಂದುಕೊಟ್ಟನು. ಅವನು ಅದನ್ನು ಓದಿ ನೋಡಿ “ಏನವ್ವಾ ಉದಯ, ಮಲಯಸಿಂಹನು ಇಂದು ನಾಟಕಕ್ಕೆ ಹೋಗುವುದಿಲ್ಲವಂತೆ; ಬೇಕಾದರೆ ಅವನ ಸ್ಥಾನದಲ್ಲಿ ನಾವು ಕುಳಿತುಕೊಳ್ಳಬಹುದು ಎಂದು ಬರೆದಿದ್ದಾನೆ” ಎಂದನು.

“ಈದಿನ ನಮ್ಮಿಬ್ಬರಿಗೂ ಬೇರೆ ಕೆಲಸವಿರುವುದರಿಂದ ನಾಟಕಕ್ಕೆ ಹೋಗುವುದಿಲ್ಲವೆಂದು ರಾಜರಿಗೆ ತಿಳಿಸು” ಎಂದು ಉದಯಸಿಂಹನು ಹೇಳಿಕಳುಹಿಸಿ ಬಂಡಿಯನ್ನು ಬಿಡಹೇಳಿದನು.

ಬಂಡಿಯು ಜಾಗ್ರತೆಯಾಗಿಯೇ ಚಕ್ರಭೀಮನ ಕೋಟೆಯ ಬಳಿಗೆ ಬಂದಿತು. ಜನರ ಗುಂಪು ವಿಶೇಷವಾಗಿದ್ದುದರಿಂದ ಸ್ವಲ್ಪದೂರದಲ್ಲಿಯೇ ಇಬ್ಬರೂ ಬಂಡಿಯಿಂದಿಳಿದು ಸುತ್ತಮುತ್ತ ನೋಡಿ, ಉದಯಸಿಂಹನ ವ್ಯಕ್ತಿಯನ್ನು ಕಾಣದೆ ಸಂಕೇತಸ್ಥಾನದಲ್ಲಿ ಹೋಗಿ ನಿಂತರು. ಆಗ ವೀರಸಿಂಹನು “ಲವ್ವಾ ಉದಯ, ಇನ್ನು ನಾನು ನಿನ್ನ ಜತೆಯಲ್ಲಿರುವುದು ಸರಿಯಲ್ಲ, ದೂರದಲ್ಲಿದ್ದು ನೀನೂ ನಿನ್ನ ಪ್ರಿಯಳೂ ಸೇರುವುದನ್ನು ನೋಡಿ ಹೊರಡುವೆನು” ಎಂದನು.

ಉದಯಸಿಂಹನು ವೀರಸಿಂಹನ ನಡೆನುಡಿಗಳಿಗೆ ಸಂತೋಷಪಟ್ಟನು. ಸುಮಾರು ಅರ್ಧಗಂಟಿಯವರೆಗೆ ಉದಯಸಿಂಹನು ತನ್ನ ಪ್ರಿಯೆಯನ್ನು ಕಾಣದೆ ಅಲೆದಾಡಿ ಸುತ್ತಲೂ ನೋಡಿ ಬೇಸತ್ತು “ಅವಳು ಸುಳ್ಳು ಹೇಳಿರಬಹುದು” ಎಂದು ಯೋಚಿಸುವಷ್ಟರಲ್ಲಿ, ಅಲ್ಲಿಗೆ ಒಂದು ಬಂಡಿಯು ಬಂದು ನಿಂತು ಅದರಿಂದ ಒಬ್ಬಳೆಂಗೆಸು ಇಳಿದು ಉದಯಸಿಂಹನನ್ನು ತನ್ನ ಬಂಡಿಯಲ್ಲಿ ಕುಳ್ಳಿರಿಸಿಕೊಂಡು ಹೋದಳು.

ಇದನ್ನು ದೂರದಿಂದ ನೋಡುತ್ತಲಿದ್ದ ವೀರಸಿಂಹನು ತನ್ನ ಬಂಡಿಯನ್ನು ಹತ್ತಿ ಗಂಗಾಬಾಯಿಯ ಮನೆಗೆ ಹೋಗಿ ಅಲ್ಲಿ ಸುಮಾರು ಒಂದುಗಂಟಿಯ ಕಾಲ ಮಾತುಕಥೆಗಳನ್ನಾಡುತ್ತಿದ್ದು, ಅವಳೊಡನೆ ಅವರನಾಥನ ಮನೆಗೆ ಹೋದನು. ಆ ವೇಳೆಗೆ ಹರಿಕಥೆಯು ಪ್ರಾರಂಭವಾಗಿದ್ದಿತು. ಇವರು

ಬಂದುದನ್ನು ಕಂಡು ಮನೆಯ ಯಜಮಾನನು ದಿಗ್ಗನೆ ಎದ್ದು ಮರ್ಯಾದೆ ಯಿಂದ ಇಬ್ಬರನ್ನೂ ಉಚಿತಸ್ಥಾನದಲ್ಲಿ ಕುಳ್ಳಿರಿಸಿದನು. ಶ್ರೀರಾಮಚಂದ್ರನು ವಿಭೀಷಣನಿಗೆ ಅಭಯಪ್ರಧಾನವನ್ನು ಮಾಡಿದ ಕಥೆಯು ನಡೆಯುತ್ತಲಿದ್ದಿತು ಕೃಪಾವಿಶಿಷ್ಟನಾದ ಭಗವಂತನ ಮಹಿಮೆಯನ್ನು ದಾಸರು ಹೃದಯಂಗಮವಾಗಿ ವರ್ಣಿಸುತ್ತಲಿದ್ದಾಗ ನೆಟ್ಟಕಣ್ಣೂ ಬಿಟ್ಟಬಾಯೂ ಆಗಿ ಜನರು ಕೇಳುತ್ತಲಿದ್ದರು. ಕಥೆಯು ಹನ್ನೆರಡುಗಂಟೆಗೆ ಸರಿಯಾಗಿ ಪೂರ್ತಿಯಾಯಿತು.

ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋಗಲು ಎದ್ದರು, ಗಂಗಾ ಬಾಯಿಯು ತನಗೆ ಪರಿಚಯವಿದ್ದ ಮತೊಬ್ಬ ಶ್ರೀಮಂತನನ್ನು ಮಾತನಾಡಿ ಸಲು ಹೋದಳು; ಆಗ ಅಮರನಾಥನು ವಿರಸಿಂಹನ ಬಳಿಗೆ ಬಂದು ಉದಯಸಿಂಹನೇಕೆ ಬರಲಿಲ್ಲ ಎಂದುಕೆ, “ನಾವಿಬ್ಬರೂ ಚಕ್ರಭೀಮನ ಕೋಟೆಯ ಸಮೀಪದಲ್ಲಿ ನಿಂತು ನೋಟವನ್ನು ನೋಡುತ್ತಲಿದ್ದೆವು, ಅವನೆ ಲ್ಲಿಯೋ ಗುಂಪಿನಲ್ಲಿ ತಪ್ಪಿಸಿಕೊಂಡು ಹೋದನು; ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. ಇದರಿಂದಲೇ ಇಲ್ಲಿಗೆ ನಾನು ಬರುವುದು ಹೊತ್ತಾಯಿತು” ಎಂದನು.

“ಇಂತಹ ಕಾಳರಾತ್ರಿಯಲ್ಲಿ ಬಲು ಹೊತ್ತು ಹೊರಗಿರುವುದು ತಪ್ಪು” ಎಂದು ಅಮರನಾಥನು ಹೇಳುವ ವೇಳೆಗೆ ಸರಿಯಾಗಿ ಗಂಗಾಬಾಯಿಯು ಬಂದು,

“ಬಹು ರಮ್ಯವಾದ ಈ ಜ್ಯೋತ್ಸೆಯನ್ನು ನೀವು ಕಾಳರಾತ್ರಿಯೆಂದು ಹೇಳುವುದು ಸರಿಯಲ್ಲ” ಎಂದಳು.

“ನಾನು ಇಷ್ಟು ಹೊತ್ತಿನಲ್ಲಿ ಮನೆಗಳಲ್ಲಿರದೆ ಊರಲ್ಲಿ ಅಲೆಯುತ್ತಿರುವರಿ ಗಾಗಿ ಆ ಮಾತನ್ನಾಡಿದೆನಲ್ಲದೆ ಇಲ್ಲಿ ಬಂದಿರುವವರ ವಿಷಯದಲ್ಲಿ ಹೇಳಲಿಲ್ಲ. ಇಲ್ಲಿರುವವರು ನಿಮ್ಮ ಮುಖಚಂದ್ರನಿಂದ ಪ್ರಸರಿಸಿರುವ ಬೆಳ್ಳಗೆಯೆಂಬ ಚಂದ್ರಿಕೆಯಲ್ಲಿ ವಿಹರಿಸುತ್ತಲಿರುವರು”.

“ಹಾಗಾದರೆ ಹೊರಗೆ ಸುತ್ತುವರಾರು?”

“ನಮ್ಮ ಉದಯಸಿಂಹ” ಎಂದು ವಿರಸಿಂಹನು ಹೇಳಲು, ಗಂಗಾ ಬಾಯಿಯು,

“ಅವನು ಇಂತಹ ಕಡೆಗೆ ಹೋದನೆಂಬುದು ತಿಳಿಯದೋ?”

“ಇಲ್ಲ”.

“ಅವನನ್ನು ಹಾಗೆ ಒಬ್ಬನನ್ನೇ ನೀವು ಬಿಡಬಾರದಾಗಿದ್ದಿತು”.

“ಹಾಗೆ ಹೋಗುವುದರಲ್ಲಿ ಅಪಾಯವೇನು?”

“ಯಾರು ಬಲ್ಲರು ; ಈ ಊರಿನಲ್ಲಿ ಕಳ್ಳರ ಕಾಟ ಬಲು ; ಸಮ ರಾತ್ರಿ ; ಊರಿನ ಪಕ್ಕದಲ್ಲೇ ನನ”.

ಇದನ್ನು ಕೇಳುತ್ತಲೆ ವೀರಸಿಂಹನಿಗೆ ಪಶುಪತಿಯು ಹೇಳಿದ್ದ ಕತೆಯು ಜ್ಞಾಪಕಕ್ಕೆ ಬಂದು ಸರ್ವಾಂಗವೂ ನಡುಗಿತು.

“ನಾನು ಹೊರಟಾಗ ಉದಯಸಿಂಹನು ಬಿಡಾರಕ್ಕೆ ಬಂದಕೂಡಲೇ ನನಗೆ ತಿಳಿಸೆಂದು ಪಶುಪತಿಗೆ ಹೇಳಿ ಬಂದಿದ್ದೆ. ಯಾವ ಸಮಾಚಾರವೂ ಬರಲಿಲ್ಲವಾಗಿ ನನಗೆ ಬಲು ಯೋಚನೆಯಾಗಿದೆ” ಎಂದನು.

ಇಷ್ಟು ಹೊತ್ತಿಗೆ ಅಮರನಾಥನ ಆಳು ವೀರಸಿಂಹನನ್ನು ಹುಡುಕಿ ಕೊಂಡು ಬಂದು, “ಮಹಾಸ್ವಾಮಿ! ಯಾವನೋ ಒಬ್ಬನು ಉದಯಸಿಂಹ ರಿಂದ ಒಂದು ಲೇಖನವನ್ನು ತಂದಿರುವನೆಂದು ಪಶುಪತಿಯು ಹೇಳಿಕಳುಹಿಸಿದ್ದಾನೆ” ಎಂದನು.

“ಅವನಲ್ಲಿ?”

“ಹೊರಗೆ ನಿಂತಿದ್ದಾನೆ”.

ಆಗ ವೀರಸಿಂಹ, ಗಂಗಾಬಾಯಿ, ಅಮರನಾಥ, ಎಲ್ಲರೂ ಹೊರಗೆ ಬಂದು ವಿಚಾರಿಸಲು, ಆಳು ಲೇಖನವನ್ನು ಟ್ಟುಕೊಂಡು ವೀರಸಿಂಹನ ಬಿಡಾರದಲ್ಲಿರುವನೆಂದು ತಿಳಿಯಿತು. ವೀರಸಿಂಹನು ಗಂಗಾಬಾಯಿ ಅಮರನಾಥರನ್ನು ಕುರಿತು “ನಾನು ಬಿಡಾರಕ್ಕೆ ಹೋಗಿ ನೋಡುತ್ತೇನೆ” ಎಂದು ಹೇಳಲು, ಅವರಿಬ್ಬರೂ.

“ಬೇಗನೆ ಹೋಗು ; ಅಯ್ಯೋ ಪಾಪ ಅವನ ಗತಿ ಏನಾಗಿರುವುದೋ?” ಎಂದರು.

“ಇದೋ ಹೊರಟೆ”.

“ಪುನಃ ನೋಡಬಹುದಷ್ಟೆ” ಎಂದು ಗಂಗಾಬಾಯಿಯು ಕೇಳಲು, ವೀರಸಿಂಹನು

“ಪ್ರಮಾದವೇನೂ ಇಲ್ಲದಿದ್ದರೆ ನಾನೇ ಸಕುಚಾರವನ್ನು ತಿಳಿಸಲು ಅಗತ್ಯವಾಗಿ ಬರುವೆನು ; ಇಲ್ಲದಿದ್ದರೆ ನಾನೇನು ಮಾಡುವೆನೋ ಗೊತ್ತಿಲ್ಲ.”

“ಹೇಗಾದರೂ ಆಗಲಿ, ವಿವೇಕವನ್ನು ಬಿಟ್ಟು ಕೆಲಸ ಮಾಡಬೇಡಿ.”

“ಆ ವಿಷಯವಾಗಿ ನೀವು ಯೋಚಿಸಬೇಕಾದುದಿಲ್ಲ” ಎಂದು ಹೇಳಿ ವಿರಸಿಂಹನು ಹೊರಟು ತನ್ನ ಬಿಡಾರದ ಹತ್ತಿರಕ್ಕೆ ಬರುತ್ತಲೆ, ಮುಸುಕು ಹಾಕಿಕೊಂಡು ಸ್ವಲ್ಪ ಮರೆಯಾಗಿ ನಿಂತಿದ್ದ ಮನುಷ್ಯನೊಬ್ಬನನ್ನು ನೋಡಿ.

“ಉದಯಸಿಂಹನಿಂದ ಲೇಖನವನ್ನು ತಂದಿರುವವನು ನೀನೇಯೋ” ಎಂದು ಕೇಳಿದನು.

“ಪಶುಪತಿಯ ಭೋಜನ ಶಾಲೆಯಲ್ಲಿ ಬಿಡಾರ ಮಾಡಿರುವರು ತಾವೇಯೋ ?”

“ಅದು”.

“ಉದಯಸಿಂಹರ ಸ್ನೇಹಿತರು ತಾವೇಯೋ ?” “ಹೂ”.

“ತಮ್ಮ ಹೆಸರು ?” “ವಿರಸಿಂಹ”.

“ಹಾಗಾದರೆ ಇದೇ ಉದಯಸಿಂಹರು ತಮಗೆ ಕೊಟ್ಟ ಕಾಗದ” ಎಂದು ಅದನ್ನು ಕೈಯಲ್ಲಿ ಕೊಟ್ಟನು.

“ಅದಕ್ಕೆ ಬದಲು ಏನಾದರೂ ಬೇಕೋ ?”

“ಬದಲು ಬೇಕೆಂದು ತೋರುತ್ತದೆ”.

“ಹಾಗಾದರೆ ಒಳಕ್ಕೆ ಬಾ”.

“ಕ್ಷಮಿಸಬೇಕು, ನಾನಿಲ್ಲಿಯೇ ಇರುತ್ತೇನೆ.”

“ಏಕೆ ?”

“ಕಾಗದವನ್ನು ಓದಿದರೆ ಗೊತ್ತಾಗುತ್ತದೆ.”

“ಹಾಗಾದರೆ ಸರಿ” ಎಂದು ವಿರಸಿಂಹನು ತನ್ನ ಕೊಟ್ಟಡಿಯನ್ನು ಸೇರುವುದರೊಳಗಾಗಿಯೇ ಪಶುಪತಿಯು ಬಂದು.

“ಮಹಾಸ್ವಾಮಿ! ಉದಯಸಿಂಹರು ತಮಗೆ ಕಳುಹಿಸಿದ್ದ ಕಾಗದವು ಕೈಸೇರಿತೋ” ಎಂದನು.

“ಈಗ ತಾನೇ ಬಂದಿತು, ಸ್ವಲ್ಪ ದೀಪವನ್ನು ಹೊತ್ತಿಸು”.

ಬೆಳಕಿನಲ್ಲಿ ಪಶುಪತಿಯು ವ್ಯಾಕುಲಚಿತ್ತನಾಗಿದ್ದುದನ್ನು ಕಂಡು ವೀರಸಿಂಹನು ದಿಗಿಲುವಟ್ಟನು. ಕಾಗದದಲ್ಲಿ ಈ ರೀತಿ ಬರೆದಿದ್ದಿತು :—

“ಅಯ್ಯಾ ಸ್ನೇಹಿತನೇ, ಈ ಕಾಗದವನ್ನು ತರುವನ ಕಯ್ಯಲ್ಲಿ ಆರು ಸಾವಿರ ವರಹಗಳನ್ನು ಒಡನೆಯೇ ಕಳುಹಿಸು. ನನ್ನ ವೆಟ್ಟಿಗೆಯಲ್ಲಿ ಒಂದು ವೇಳೆ ಅಷ್ಟು ಹಣವಿಲ್ಲದಿದ್ದರೆ ನಿನ್ನಲ್ಲಿರುವುದನ್ನೂ ಜತೆಮಾಡಿ ಕಳುಹಿಸು. ಈ ಹಣವು ಅಗತ್ಯವಾಗಿ ಈಗಲೇ ಬೇಕು. ಇಂದ್ರಪ್ರಸ್ಥದಲ್ಲಿ ಕಳ್ಳರಿರುವರೆಂದು ನನಗೂ ಈಗ ಗೊತ್ತಾಯಿತು..”

ಇದರ ಕೆಳಗೆ “ನಾಳೆಯ ದಿನ ಸೂರ್ಯೋದಯದೊಳಗಾಗಿ ಈ ಹಣವು ಬಾರದಿದ್ದರೆ ಉದಯಸಿಂಹನು ಜೀವಸಹಿತವಿರಲಾರನು. ಲುಂಗಿಒಂಪ” ಎಂದಿದ್ದಿತು.

ಇದನ್ನು ಓದಿದ ಒಡನೆಯೇ ಉದಯಸಿಂಹನು ಬಾರದಿದ್ದುದಕ್ಕೆ ಕಾರಣವು ಗೊತ್ತಾಯಿತು. ಅವನ ವೆಟ್ಟಿಗೆಯನ್ನು ತೆರೆದು ನೋಡಲು ನಾಲ್ಕು ಸಾವಿರದ ಐಸೂರರವತ್ತು ವರಹಗಳಿದ್ದವು. ತಾನು ಇಂದ್ರ ಪ್ರಸ್ಥದಲ್ಲಿ ಬಹು ದಿನಗಳು ನಿಲ್ಲುವ ಯೋಚನೆಯಿಲ್ಲದಿದ್ದರಿಂದ ತನ್ನಲ್ಲಿ ಒಂದು ಸಾವಿರದ ನಾನೂರ ನಲವತ್ತು ವರಹಗಳು ಇರಲಾರವು, ಎಷ್ಟಿರುವುವೋ ನೋಡೋಣ ವೆಂದು ವೀರಸಿಂಹನು ತನ್ನ ವೆಟ್ಟಿಗೆಯನ್ನು ತೆರೆದು ನೋಡಲು ನಾನೂರ ಇಪ್ಪತ್ತು ವರಹಗಳು ಮಾತ್ರವಿದ್ದವು. ಇನ್ನು ಸಾವಿರದ ನೂರ ಇಪ್ಪತ್ತು ವರಹಗಳನ್ನು ಹೇಗೆ ಜತೆಮಾಡುವುದೆಂದು ಯೋಚಿಸುತ್ತಿರುವಾಗ ಅವನಿಗೆ ಮಲಯಸಿಂಹನ ನೆನಪು ಬಂದು, ಪಶುಪತಿಯನ್ನು ಕರೆದು “ನಾನು ರಾಜಾಮಲ ಯಸಿಂಹರನ್ನು ಒಡನೆಯೇ ನೋಡಬೇಕಾಗಿದೆ, ಅವರು ಇದಾರೆಯೇ ನೋಡಿ ಬಾ” ಎಂದನು. ಪಶುಪತಿಯು ನೋಡಿ ಬಂದು “ಮಹಾಸ್ವಾಮಿ! ರಾಜರು ಇದಾರೆ, ಭೇಟಿ ಮಾಡಬಹುದು” ಎಂದು ಹೇಳಿದನು.

ಒಡನೆಯೇ ವೀರಸಿಂಹನು ಮಲಯಸಿಂಹನ ಕೊಟ್ಟಡಿಗೆ ಹೋದನು. ಅವನು “ಇದೇನು ಇಷ್ಟು ಹೊತ್ತಿನಲ್ಲಿ ಬಿಜಯಮಾಡಿಸಿದಿರಿ?” ಎನ್ನಲು,

“ಸ್ವಾಮಿ ಉದಯಸಿಂಹನಿಗೆ ದೊಡ್ಡ ಗಂಡವು ಬಂದಿದೆ. ತಮ್ಮ ಸಹಾಯವನ್ನು ಬಯಸಿ ಬಂದೆನು.”

“ಅಂತಹ ಅಪಾಯವಾವುದು?”

“ಕಾಗದವನ್ನು ನೋಡಿದರೆ ತಮಗೆ ಎಲ್ಲವೂ ಗೊತ್ತಾಗುವುದು. ಈ ವಿಷಯವಾಗಿ ತಮಗೆನು ತೋರುತ್ತದೆ?”

“ಉಂಗಿಒಂಪನು ಬರೆದಿರುವಂತೆ ಹಣವನ್ನು ಸೂರ್ಯೋದಯದೊಳಗಾಗಿ ಕೊಡದಿದ್ದರೆ ಉದಯಸಿಂಹನು ಬದುಕುವ ಸಂಭವವೇ ಇಲ್ಲ; ಅವನು ಕೇಳುವಷ್ಟು ಹಣವು ನಿಮ್ಮಲ್ಲಿದೆಯೋ?”

“ಇಲ್ಲ; ಒಂದು ಸಾವಿರದ ನೂರ ಇಷ್ಟತ್ತು ವರಹಗಳು ಬೇಕಾಗಿವೆ.”

ಆಗ ಮಲಯಸಿಂಹನು ತನ್ನ ಕೈವೆಟ್ಟಿಗೆಯನ್ನು ತರಿಸಿ ಅದರಲ್ಲಿದ್ದ ಹಣದ ಚೀಲವನ್ನು ತೆಗೆದು ವೀರಸಿಂಹನ ಮುಂದಿಟ್ಟು “ನಿಮಗೆ ಎಷ್ಟು ಹಣ ಬೇಕೋ ಅಷ್ಟನ್ನು ತೆಗೆದುಕೊಂಡು ಈಗಲೇ ಕಳುಹಿಸಿ” ಎಂದನು.

“ಸ್ವಾಮಿ! ಉಂಗಿಒಂಪನಿಗೆ ಈ ಹಣವನ್ನು ಕೊಟ್ಟೇ ತೀರಬೇಕೋ?”

“ನೀವೇ ಯೋಚಿಸಿ ನೋಡಿ.”

“ತಾವು ಇಷ್ಟಪಟ್ಟರೆ ಅವನಿಗೆ ಒಂದು ಕಾಸನ್ನೂ ಕೊಡದೆ ಉದಯ ಸಿಂಹನನ್ನು ಬಿಡಿಸಿಕೊಂಡು ಬರಬಹುದು.”

ಅದನ್ನು ಕೇಳಿ ಮಲಯಸಿಂಹನು ಸ್ವಲ್ಪ ಚಿಚ್ಚಿ “ಅದು ಹೇಗೆ” ಎನ್ನಲು

“ತಾವು ಅವನೊಡನೆ ಮಾತನಾಡಿದರೆ ಸಾಕು; ಅವನು ಉದಯಸಿಂಹ ನನ್ನು ಖಂಡಿತವಾಗಿ ಬಿಡುವನು.”

“ಅವನ ಮೇಲೆ ನನ್ನ ಅಧಿಕಾರವೇನಿದೆ?”

“ಅವನಿಗೆ ತಾವು ಈಗ ತಾನೆ ಒತ್ತಾಸೆಯನ್ನು ಮಾಡಿರುವಿರಿ, ಅದನ್ನು ಅವನು ಮರೆತಿರಲಾರ.”

“ನಾನು ಅವನಿಗೆ ಯಾವ ಉಪಕಾರ ಮಾಡಿದೆ?”

“ಪ್ರತಿಯೋಧಿಯನ್ನು ಬಿಡಿಸಿ ಕೊಟ್ಟಿರಿ.”

“ನಾನು ಬಿಡಿಸಿಕೊಟ್ಟೆನೆಂದು ನಿಮಗಾರು ಹೇಳಿದರು?”

“ಯಾರಾದರೂ ಹೇಳಲಿ, ನಾನದನ್ನು ಬಲ್ಲೆನು” ಎಂದು ವೀರಸಿಂಹನು ಹೇಳಲು, ಮಲಯಸಿಂಹನು ಹುಬ್ಬುಗಳನ್ನು ಗಂಟುಹಾಕಿಕೊಂಡು ಸ್ವಲ್ಪ ಹೊತ್ತು ಯೋಚಿಸಿ

“ನಾನು ಒಂಪನ ಬಳಿಗೆ ಹೋದರೆ ನೀವೂ ಜತೆಯಲ್ಲಿ ಬರುವಿರೋ” ಎಂದನು.

“ತಮಗೆ ಅಸಮಾಧಾನವಾಗದಿದ್ದರೆ ಆಗಬಹುದು.”

“ಹಾಗಾದರೆ ಹೊರಡೋಣ ಏಳೆ” ಎನ್ನಲು, ವೀರಸಿಂಹನು,

“ಆಯುಧವನ್ನು ತರಲೋ” ಎಂದು ಕೇಳಿದನು.

“ಏತಕ್ಕೆ? ಅದರಿಂದ ಏನೂ ಪ್ರಯೋಜನವಿಲ್ಲ. ಈ ಕಾಗದವನ್ನು ತಂದವನೆಲ್ಲಿ ?

“ಬೀದಿಯಲ್ಲಿ ನಿಂತಿದ್ದಾನೆ.”

“ಅವನನ್ನು ಕರೆಸೋಣ.”

“ಅವನಿಲ್ಲಿಗೆ ಬರುವುದಿಲ್ಲ.”

“ನಾನು ಕೂಗಿದರೆ ಅವನು ಬಾರದಿರನು” ಎಂದು ಬೀದಿಯ ಕಿಟಕಿಯ ಸಮೀಪಕ್ಕೆ ಹೋಗಿ ಒಂದು ವಿಧವಾಗಿ ಸಿಕ್ಕು ಹಾಕಿದನು. ಕೂಡಲೆ ಬೀದಿಯಲ್ಲಿ ನಿಂತಿದ್ದವನು ಜೇಗಬೇಗನೆ ಮಹಡಿಯನ್ನು ಹತ್ತಿಬಂದು, ಮಲಯ ಸಿಂಹನ ಕಾಲಿನಮೇಲೆ ಬಿದ್ದು “ತಾವು ಮಾಡಿದ ಉಪಕಾರವನ್ನು ನಾನೆಂದಿಗೂ ಮರೆಯಲಾರೆ” ಎಂದನು.

“ಇದೇನು ಪ್ರತಿರೋಧಿ, ಸಮಾಚಾರವೇನು,” ಎಂದು ಮಲಯಸಿಂಹನು ಕೇಳಲು ಪ್ರತಿರೋಧಿಯು ವೀರಸಿಂಹನನ್ನು ನೋಡಿ ಸುಮ್ಮನಿದ್ದನು. ಅದನ್ನರಿತು ಮಲಯಸಿಂಹನು “ಅವರು ನಮ್ಮ ಸ್ನೇಹಿತರು; ನಡೆದ ಸಂಗತಿಯನ್ನು ಧಾರಾಳವಾಗಿ ನೀನು ತಿಳಿಸಬಹುದು” ಎಂದನು.

“ಮಹಾಸ್ವಾಮಿ! ತಾರಕೆಯ ಬಂಡಿಯೂ ಉದಯಸಿಂಹನ ಬಂಡಿಯೂ ಉತ್ತಮ ಕಾಲದಲ್ಲಿ ಅನೇಕಾವೃತ್ತಿ ಸಂಧಿಸಿದಾಗ—”

“ತಾರಕೆ ಯಾರು?”

“ನಮ್ಮ ಯಜಮಾನನ ಹೆಂಡತಿ.”

“ಸಂಧಿಸಿದಾಗ ಏನಾಯಿತು ?”

“ಉದಯಸಿಂಹನು ಅವಳನ್ನು ನೋಡಿ ಮೋಹಿಸಿ ತನ್ನ ಕೈಯಲ್ಲಿದ್ದ ಹೂವಿನ ಚಿಂಡನ್ನು ಅವಳ ಮೇಲೆ ಹಾಕಲು, ಒಂಪನ ಅನುಮತಿಯಿಂದ ಅವಳು ಒಂದು ಗುಲಾಬಿ ಹೂವನ್ನು ಅವನ ಮೇಲೆ ಎಸೆದಳು.”

“ಅವಳ ಪಕ್ಕದಲ್ಲಿ ಆಗ ಲುಂಗಿ ಒಂಪನು ಇದ್ದನೋ” ಎಂದು ವೀರಸಿಂಹನು ಕೇಳಲು

“ಮಹಾಸ್ವಾಮಿ! ಅವನು ಸಾರಥಿಯಂತೆ ವೇಷವನ್ನು ಹಾಕಿಕೊಂಡು ಬಂದಿಯನ್ನು ನಡೆಸುತ್ತಲಿದ್ದನು.

“ಆಮೇಲೇನಾಯಿತು ?”

“ಉತ್ತರವು ಸಾರಿ ಅವರ ರಥಗಳು ಸಂಧಿಸಿದಾಗ ಗಂಡನ ಅನುಮತಿಯಿಂದ ತಾರಕೆಯು ತನ್ನ ಮುಖದ ತೆರೆಯನ್ನು ತೆಗೆದು ಸಂಜ್ಞೆಯನ್ನು ಮಾಡಿದಳು. ವುನಃ ತಾರಕೆಯ ಬಂಡಿ ಸಿಕ್ಕಿದಾಗ ಉದಯಸಿಂಹನು ಹೂವಿನ ಚೆಂಡಿನಲ್ಲಿ ಒಂದು ಚೀಟಿನ್ನಿಟ್ಟು ಅವಳ ಮೇಲೆ ಎಸೆಯಲು, ಅವಳು ಅದನ್ನು ಒಪ್ಪ ನಿಗೆ ತೋರಿಸಿ ಅವನು ಹೇಳಿದಂತೆ ಒಂದು ಸ್ಥಾನವನ್ನು ಗೊತ್ತುಮಾಡಿ ಅಲ್ಲಿಗೆ ನೀವು ಸಾಯಂಕಾಲ ಬಂದರೆ ನಿಮ್ಮ ಆನೆಯು ಪೂರ್ತಿಯಾಗುವುದು ಎಂಬ ಅಭಿಪ್ರಾಯವುಳ್ಳ ಬದಲು ಚೀಟಿನ್ನು ಬರೆದು ಅದನ್ನು ಒಂದು ರೋಜಾ ಹೂವಿನ ಗೊಂಚಲಿನಲ್ಲಿ ಸಿಕ್ಕಿಸಿ ಉದಯಸಿಂಹನ ಮೇಲೆ ಹಾಕಿದಳು. ಅದನ್ನು ನೋಡಿಕೊಂಡು ಉದಯಸಿಂಹನು ಸಂತೋಷದಿಂದ ಮೈಯುಬ್ಬಿದವನಾಗಿ ಏರ್ಪಾಡಾಗಿದ್ದ ಸ್ಥಳಕ್ಕೆ ಬಂದಾಗ ತಾರಕೆಗೆ ಬದಲಾಗಿ ದೇವದೂತನು ಹೆಣ್ಣು ವೇಷವನ್ನು ಹಾಕಿಕೊಂಡು ಬಂದು ಅವನನ್ನು ಬಂಡಿಯಲ್ಲಿ ಕುಳ್ಳಿರಿಸಿಕೊಂಡು ಹೋದನು. ಉದಯಸಿಂಹನು ಕೊಂಚ ಹೊತ್ತಿನವರೆಗೆ ನೆಮ್ಮದಿಯಾಗಿದ್ದು ಬಂದಿಯು ಊರ ಹೊರಗೆ ಹೋದಮೇಲೆ ದೇವದೂತನ ಮೇಲೆ ಕೈ ಹಾಕಲು ಅವನು ಪಿಸ್ತೂಲನ್ನು ಗುರಿಕಟ್ಟಿ ಸುಮ್ಮನಿದ್ದರೆ ಸರಿ, ಇಲ್ಲವಾದರೆ ನಿನ್ನ ಪ್ರಾಣವು ಉಳಿಯದು ಎಂದನು. ಆಗ ಉದಯಸಿಂಹನು ಇಳಿದು ಓಡಿ ಹೋಗಬೇಕೆಂದು ಪ್ರಯತ್ನವಾಡಲು ದೇವದೂತನು ತನ್ನ ಜತೆಯಲ್ಲಿದ್ದ ನಾಲ್ವರೊಡನೆ ಅವನನ್ನು ಕರೆದುಕೊಂಡು ಹೋಗಿ ಒಂಪನಲ್ಲಿ ಬಿಟ್ಟನು.”

ಅದನ್ನು ಕೇಳಿ ಮಲಯಸಿಂಹನು ವಿರಸಿಂಹನ ಮುಖವನ್ನು ನೋಡಿ “ಇವನು ಹೇಳುವುದು ನಿಜ ನೀವೇನು ಹೇಳುತ್ತೀರಿ?” ಎಂದನು.

“ಉದಯಸಿಂಹನಿಗಲ್ಲದೆ ಮತ್ತಾರಿಗಾದರೂ ಈ ಅನಿಸ್ಥೆಯು ಪ್ರಾಪ್ತವಾಗದಿದ್ದರೆ ಬಹು ವಿನೋದವಾದ ಸಂಗತಿಯೆಂದೇ ಹೇಳುತ್ತಿದ್ದೆನು.”

“ನೀವು ಈಗ ನನ್ನ ಬಳಿ ಬಾರದೆ ಇದ್ದಿದ್ದರೆ, ಮಾಡಿದ ಕಾರ್ಯಕ್ಕಾಗಿ ಉದಯಸಿಂಹರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಲಿದ್ದರು. ಈಗ ಆ ಭಯವೇನೂ ಇಲ್ಲ.”

“ನಾವು ಹೋದರೆ ಅವನು ಸಿಕ್ಕುವನೋ?”

“ಓಹೋ! ಅದರಲ್ಲಿ ಏನೂ ಆಡ್ಡಿ ಇಲ್ಲ. ಅವರಿರುವ ಸ್ಥಳವು ಬಲು ಅಂದವಾಗಿದೆ; ಅದೂ ನೋಡಬೇಕಾದುದೇ. ಹೊರಡೋಣವೋ.”

“ಹೊರಡೋಣ.”

“ನಿಮ್ಮ ರಥವು ಸಿದ್ಧವಾಗಿದೆಯೋ?”

“ಇಲ್ಲ.”

“ಚಿಂತೆಯಿಲ್ಲ; ನಿನ್ನ ಬಂಡಿಯು ಯಾವಾಗಲೂ ಸಿದ್ಧವಾಗಿರುವುದು. ಏಳಿರಿ” ಎಂದು ಹೇಳಿ, “ಯಾರೋ ಆಲ್ಲಿ” ಎಂದು ಕೂಗಿದ ಕೂಡಲೆ ಒಬ್ಬ ಆಳು ದಡದಡನೆ ಓಡಿ ಬಂದು “ಮಹಾಸ್ವಾಮಿ! ಏನವ್ವಣೆ” ಎಂದನು.

“ಬಂಡಿಯನ್ನು ಸಿದ್ಧಪಡಿಸಿ, ಅದರಲ್ಲಿರುವ ಪಿಸ್ತೂಲುಗಳನ್ನು ತೆಗೆದು ಒಳಗೆ ಇಡು. ನಾರಧಿಯು ನಿದ್ರೆ ಮಾಡುತ್ತಿರುವನು, ಅವನನ್ನು ಎಬ್ಬಿಸಬೇಡ; ವಾಮನಭಟ್ಟನು ಬಂಡಿಯನ್ನು ಹೊಡೆಯುವನು” ಎನ್ನಲು, ಸ್ವಲ್ಪಕಾಲದಲ್ಲಿಯೇ ರಥವು ಸಿದ್ಧವಾಗಿ ಬಿಡಾರದ ಮುಂದೆ ಬಂದು ನಿಂತಿತು

ಆಗ ಇಬ್ಬರೂ ಅದರಲ್ಲಿ ಕುಳಿತರು; ಪ್ರತಿರೋಧಿಯು ವಾಮನಭಟ್ಟನ ಪಕ್ಕದಲ್ಲಿ ಕುಳಿತನು. ಕೋಟೆಯ ಬಾಗಿಲನ್ನು ಸೇರುತ್ತಲೇ ಅಲ್ಲಿದ್ದ ಕಾವಲು ಗಾರನು “ಇಷ್ಟು ಹೊತ್ತಿನಲ್ಲಿ ಹೊರಗೆ ಬಿಡುವುದಿಲ್ಲ” ಎಂದು ಬಂಡಿಯನ್ನು ತಡೆದನು. ಮಲಯಸಿಂಹನು ಯಾವ ವೇಳೆಯಲ್ಲಿ ಎಲ್ಲಿಗೆ ಬೇಕಾದರೂ ತಡೆ ಮಾಡದೆ ತನ್ನನ್ನು ಬಿಡಬೇಕೆಂದು ಇಂದ್ರಪ್ರಸ್ಥದ ರಾಜನು ತನಗೆ ಕೊಟ್ಟಿದ್ದ ನಿರೂಪವನ್ನು ತೋರಿಸಲು ಅವನು ಬಾಗಿಲನ್ನು ತೆಗೆದು ಬಂಡಿಯನ್ನು ಹೊರಕ್ಕೆ ಬಿಟ್ಟನು. ಸ್ವಲ್ಪ ದೂರ ಹೋದ ಅನಂತರ ಬಂಡಿಯು ನಿಂತಿತು; ಪ್ರತಿರೋಧಿಯು ಇಳಿದು ಬಾಗಿಲನ್ನು ತೆಗೆದು “ಮಹಾಸ್ವಾಮಿ! ಇನ್ನು ಮುಂದೆ ಬಂಡಿಯು ಹೋಗಲಾರದು” ಎಂದನು.

ಆಗ ವೀರಸಿಂಹನ ಮಲಯಸಿಂಹರಿಬ್ಬರೂ ಇಳಿದರು. ಅಷ್ಟರಲ್ಲಿಯೇ ಪ್ರತಿರೋಧಿಯು ಮಾರ್ಗದ ಪಕ್ಕದಲ್ಲಿದ್ದ ಬಂಡೆಯ ಸಮೀಪ ಹೋಗಿ ಅಲ್ಲಿ ಪೊದರಿನಲ್ಲಿದ್ದ ದೀವಟಿಗೆಯನ್ನು ಹೊತ್ತಿಸಿಕೊಂಡು ಬಂದನು. ಇವರೂ ಅವನ ಹಿಂದೆ ಹೊರಟರು. ಎಲ್ಲರೂ ತಗ್ಗು ಪ್ರವೇಶವನ್ನಿಳಿದು ಕಾಲು ದಾರಿಯಲ್ಲಿ ಹೋಗುತ್ತಿರುವಾಗ ಒಂದು ಕಡೆ ಇಬ್ಬರು ಕಾವಲುಗಾರರನ್ನು ಕಂಡು

ವೀರಸಿಂಹನು “ ನಾವಿಲ್ಲೇ ನಿಲ್ಲಬೇಕೋ” ಎನ್ನಲು ಮಲಯಸಿಂಹನು “ಅವ ಶ್ಯಕವಿಲ್ಲ, ಅವರಿಗೆ ಹೇಳಬೇಕಾದುದನ್ನು ಪ್ರತಿಯೋಧಿಯು ಹೇಳುವನು” ಎಂದನು.

ಪ್ರತಿಯೋಧಿಯು ಮುಂದೆ ಹೋಗಿ ಕಾವಲುಗಾರರಿಗೆ ಬರುವರು ಇಂಥ ವರೆಂದು ತಿಳಿಸಲು, ಅವರು ವೀರಸಿಂಹ ಮಲಯಸಿಂಹರನ್ನು ನೋಡಿ “ಮುಂದೆ ಬಿಜಯಮಾಡಿಸಬಹುದು” ಎಂದರು.

ಅನಂತರ ಅವರು ಒಂದು ಪೊದರಿನ ಸಂದಿನಲ್ಲಿ ನುಗ್ಗಿ, ಗುಹೆಯಂತಿದ್ದ ದಾರಿಯನ್ನು ಹೊಕ್ಕು, ಸ್ವಲ್ಪ ದೂರ ಬಗ್ಗಿ ಹೋದ ಮೇಲೆ ಒಂದು ಬಯಲು ಸಿಕ್ಕಿತು. ಅಲ್ಲಿಯ ಕಾವಲುಗಾರರು ಆದಾರು ಎಂದು ಗದ್ದರಿಸಲು ಪ್ರತಿಯೋ ಧಿಯು ಅವರ ಸಮೀಪ ಹೋಗಿ ಕೆಲವು ಮಾತುಗಳನ್ನಾಡಿದನು. ಅವರೂ ಇವರಿಗೆ ಮರ್ಯಾದೆಯನ್ನು ಮಾಡಿ ಬಿಜಯಮಾಡಬಹುದೆಂದು ಹೇಳಿದರು.

ಮಲಯಸಿಂಹನು ವೀರಸಿಂಹನ ಕಯ್ಯನ್ನು ಹಿಡಿದು, ಕೆಲವು ಮೆಟ್ಟಲು ಗಳನ್ನು ಏರಿ ಇಳಿದು ಒಂದು ಕಡೆ ನಿಂತು ನೋಡಲು, ಅಲ್ಲಿ ಕೆಲವು ಕಟ್ಟಡಗಳು ಕಾಣಿಸಿದುವು. ಒಂದು ಪಡಸಾಲೆಯಲ್ಲಿ ದೀಪವನ್ನು ಟ್ಟುಕೊಂಡು ಯಾವನೋ ಒಬ್ಬನು ಒಂದು ಪುಸ್ತಕವನ್ನು ಓದುತ್ತಲಿದ್ದನು. ಅವನ ಸುತ್ತಮುತ್ತಲೂ ಅಲ್ಲಲ್ಲಿ ಕೆಲವರು ಕಟ್ಟಡಗಳಲ್ಲಿಯೂ, ಕೆಲವರು ಬಯಲಿನಲ್ಲಿಯೂ, ಕೆಲವರು ಮರಗಳ ಕೆಳಗೂ, ಕಂಬಳಿಗಳನ್ನೂ ತೊಗಲುಗಳನ್ನೂ ಹೊದ್ದು ತುಪಾಕಿ ಗಳನ್ನು ಪಕ್ಕನಲ್ಲಿಟ್ಟುಕೊಂಡು ಮಲಗಿದ್ದರು.

ವೀರಸಿಂಹನು ಈ ಸನ್ನಿವೇಶವನ್ನು ಚೆನ್ನಾಗಿ ನೋಡಿದನೆಂದು ಮಲಯಸಿಂಹನು ತಿಳಿದು, ಕೂಡಲೇ, ಸದ್ವಿಮಾಡಬೇಡವೆಂದು ಸಂಜ್ಞೆ ಮಾಡಿ, ಮೆಲ್ಲಗೆ ಒಂಪನಿದ್ದೆಡೆಗೆ ಹೊರಟನು. ಆಗ ಇದಿರಿಗಿದ್ದ ಕಾವಲು ಗಾರನು ಆದಾರು ಎಂದು ಕೂಗಲು, ಕಳ್ಳರೆಲ್ಲರೂ ತುಪಾಕಿಗಳನ್ನು ಕಯ್ಯಲ್ಲಿ ಹಿಡಿದು ಒಂದೇ ಸಾರಿ ಎದ್ದು ಮಲಯಸಿಂಹ ವೀರಸಿಂಹರಿಗೆ ಗುರಿಕಟ್ಟಿದರು. ಆಗ ಮಲಯಸಿಂಹನು ಲೇಶವೂ ಭಯಪಡದೆ ಅಲ್ಲಿಯೇ ನಿಂತು ಒಂಪನನ್ನು ಕುರಿತು “ಏನಪ್ಪಾ ಒಂಪ, ನಿನ್ನನ್ನು ನೋಡಬಂದರೆ ನಿನ್ನ ಕಡೆಯವರು ನನ್ನನ್ನು ಬಹು ಮರ್ಯಾದೆಯಿಂದ ಕಾಣುವಂತೆ ತೋರುತ್ತಲಿದೆ” ಎಂದು ಹೇಳಲು, ಅವನು

“ತುಪಾಕಿಗಳನ್ನು ಕೆಳಗೆ ಇಡಿರಿ. ನಮ್ಮ ಸ್ವಾಮಿಗಳು ಬಂದಿದ್ದಾರೆ” ಎಂದು ಎದ್ದು ಮಲಯಸಿಂಹನಿಗೆ ಮರ್ಯಾದೆ ಮಾಡಿ “ಮಹಾಸ್ವಾಮಿ! ತಾವು ಇಷ್ಟು ಹೊತ್ತಿನಲ್ಲಿ ಇಲ್ಲಿಗೆ ಬಿಜಯಮಾಡಿಸುವಿರಿ ಎಂದು ನನಗೆ ಹೇಗೆ ತಿಳಿಯುವುದು, ಕ್ಷಮಿಸಬೇಕು” ಎಂದನು.

“ಇದೇನೋ ಸರಿ. ಆದರೆ ನೀನು ನನ್ನ ಸಂಗಡ ಮಾಡಿಕೊಂಡಿದ್ದ ಮುಗುವಳಿಯನ್ನು ಮರೆತೆಯೋ?”

“ಮಹಾಸ್ವಾಮಿ! ನಾನು ಯಾವುದನ್ನು ಮರೆತೆ ನೋ ಅಪ್ಪಣೆ ಯಾಗಬೇಕು.”

“ನನ್ನ ಸ್ನೇಹಿತರ ಮತ್ತು ನನ್ನ ಕಡೆಯವರ ಗೋಜಿಗೆ ಬರುವುದಿಲ್ಲ ಎಂದು ನೀನು ಹೇಳಿರಲಿಲ್ಲವೇ?”

“ಅಹುದು, ಹೇಳಿದ್ದೆ. ಆದರೆ ಅದರಲ್ಲಿ ಈಗ ವ್ಯತ್ಯಾಸ ಬಂದುದೇನು?”

“ಈ ಉದಯಸಿಂಹನು ನನ್ನ ಸ್ನೇಹಿತನು ; ನಾನಿದ್ದ ಬಿಡಾರದಲ್ಲಿಯೇ ಇಳಿದು, ನನ್ನ ಬಂಡಿಯಲ್ಲಿಯೇ ಓಡಾಡುತ್ತಲಿದ್ದರೂ ನೀನೂ ನಿನ್ನ ಕಡೆಯವರೂ ಅನ್ಯನೊಂದು ಭಾವಿಸಿ ಅವನನ್ನು ಬಿಡುಗಡೆ ಹಣವನ್ನು ಕೇಳಿದ್ದೀರಿ.”

ಮಲಯಸಿಂಹನು ಈ ಮಾತನ್ನು ಕೋಪದಿಂದಾಡುತ್ತಲೆ ಒಂಪನು ಗಡಗಡನೆ ನಡುಗಿ ಕೋಪದಿಂದ ತನ್ನ ಜನಗಳ ಕಡೆ ತಿರುಗಿ “ಈ ಸಮಾಚಾರಗಳನ್ನೆಲ್ಲಾ ನನಗೆ ಏತಕ್ಕೆ ನೀವು ತಿಳಿಸಲಿಲ್ಲ? ಇವರಿಗೆ ನಾನು ಕೊಟ್ಟಿದ್ದ ಮಾತನ್ನು ಸುಳ್ಳುಮಾಡಿದಿರಿ. ಇನ್ನು ಮುಂದೆ ಯಾರಾದರೂ ಇಂತಹ ಕೆಲಸವನ್ನು ಮಾಡಿದರೆ ಅವರ ತಲೆಯನ್ನು ನುಗ್ಗುನುರಿ ಮಾಡಿಬಿಡುವೆನು” ಎಂದು ಗರ್ಜಿಸಿದನು.

ಆಗ ಮಲಯಸಿಂಹನು ವೀರಸಿಂಹನನ್ನು ನೋಡಿ “ಇದು ಒಂಪನ ತಪ್ಪಲ್ಲ” ಎನ್ನಲು, ಒಂಪನು ಗಾಬರಿಬಿದ್ದು “ಇನ್ಯಾರೋ ಬಂದಿರುವಂತಿದೆ” ಎಂದನು.

“ಇವರು ವೀರಸಿಂಹರು, ಇವರ ಹೆಸರಿಗೆ ನೀನು ಕಾಗದ ಬರೆದಿದ್ದುದು” ಎನ್ನಲು, ಆದನು ವೀರಸಿಂಹನನ್ನು ನೋಡಿ “ಮಹಾಸ್ವಾಮಿ! ನನಗೆ ಹಣವೇ ಮುಖ್ಯವಲ್ಲ ; ಇದು ನಮ್ಮ ಮಹಾಸ್ವಾಮಿಗಳಿಗೆ ಗೊತ್ತು. ನಾಲಗೆ

ಯೊಂದು ಸರಿಯಾಗಿದ್ದರೆ ಲೋಕವೆಲ್ಲವೂ ನಮ್ಮನ್ನು ಗೌರವಿಸುವುದು” ಎಂದನು.

ವೀರಸಿಂಹನು ಸುತ್ತಲೂನೋಡಿ ಉದಯಸಿಂಹನನ್ನು ಕಾಣದೆ ಆವನೆಲ್ಲಿರುವನೆಂದು ಒಂಪನನ್ನು ಕೇಳಲು, ಇದಿರಿಗಿರುವ ಮಂಟವವನ್ನು ತೋರಿಸಿ “ಅದರಲ್ಲಿದ್ದಾರೆ, ನಾನೇ ಅವರನ್ನು ಕರೆದುಕೊಂಡು ಬರುವೆನು” ಎಂದು ಹೊರಟನು. ಅವನ ಜತೆಯಲ್ಲಿ ಇವರೂ ಹೋದರು. ಮಂಟವದ ಬಾಗಿಲನ್ನು ತೆರೆದು ಒಳಗೆ ನೋಡಲು, ಉದಯಸಿಂಹನು ಗೊರಕೆಯನ್ನು ಹೊಡೆಯುತ್ತಿದ್ದನು.

ಇದನ್ನು ಕಂಡು ಮಲಯಸಿಂಹನು “ನಾಳೆಯ ಬೆಳಿಗ್ಗೆ ಸಾಯುವವನು ಇಷ್ಟು ನೆಮ್ಮದಿಯಾಗಿ ಮಲಗಿರುವುದು ವಿಶೇಷವೇ ಸರಿ” ಎಂದನು. ಒಂಪನೂ ಇದನ್ನು ನೋಡಿ ಆಶ್ಚರ್ಯವಟ್ಟನು. ಧೈರ್ಯಶಾಲಿಯೆಂದರೆ ಒಂಪನಿಗೂ ಗೌರವವುಂಟು.

ಒಂಪನು ಉದಯಸಿಂಹನ ಸಮೀಪಕ್ಕೆ ಹೋಗಿ ಅವನನ್ನು ತಟ್ಟಿ “ಮಹಾಸ್ವಾಮಿ ! ಏಳಬೇಕು” ಎನ್ನಲು, ಅವನು

“ಈಗ ಗಂಟೆ ಎಷ್ಟು ?” ಎಂದನು.

“ಸ್ವಾಮಿ, ಒಂದೂವರೆ ; ತಾವು ಬಂಧನ ಮುಕ್ತರಾದಿರಿ.”

“ವೀರಸಿಂಹನು ಹಣವನ್ನು ಕಳುಹಿಸಿದನೋ ?”

“ಇಲ್ಲ ಮಹಾಸ್ವಾಮಿ.”

“ಹಾಗಾದರೆ ನನಗೆ ವಿಮೋಚನವು ಹೇಗೆ ಆಯಿತು ?”

“ಮಹಾಸ್ವಾಮಿ ! ನನಗೆ ಒಬ್ಬರು ಉಪಕಾರಕರುಂಟು. ಅವರ ಅಪ್ಪಣೆಯನು ತಲೆಯಲ್ಲಿಟ್ಟು ನಡೆಸುವೆನು. ಅವರು ಇಲ್ಲಿಗೆ ಬಿಜಯ ಮಾಡಿಸಿದ್ದಾರೆ.”

ಉದಯಸಿಂಹನು ಕಣ್ಣುನುಜ್ಜಿಕೊಂಡು ವೀರಸಿಂಹನನ್ನು ನೋಡಿ “ಓಹೋ ವೀರಸಿಂಹ ! ನನಗಾಗಿ ಇಷ್ಟು ತೊಂದರೆ ತೆಗೆದುಕೊಂಡು ನೀನು ಇಲ್ಲಿಗೆ ಬಂದೆ ; ಸ್ನೇಹವೆಂದರೆ ಹೀಗಲ್ಲವೇ ಇರಬೇಕು ! ಒಂಪನಿಗೂ ನೀನು ಉಪಕಾರ ಮಾಡಿರುವಂತೆ ತೋರುತ್ತದೆ.”

“ಅಪ್ಪಾ ಉದಯ ! ಇದು ನನ್ನ ಕೆಲಸವಲ್ಲ ; ನಮ್ಮ ರಾಜಾ ಮಲಯ

ಸಿಂಹರ ಕೃಪೆಯಿಂದಾದುದು. ಇಗೋ ನೋಡು” ಎಂದು ಮಲಯಸಿಂಹನನ್ನು ತೋರಿಸಿದನು.

ಆಗ ಉದಯಸಿಂಹನು ಎದ್ದು “ಸ್ವಾಮಿ ! ತಾವು ಮಾಡಿದ ಉಪಕಾರವನ್ನು ನಾನೆಂದಿಗೂ ಮರೆಯಲಾರೆ. ಮೊದಲು ತಮ್ಮ ಬಂಧಿಯನ್ನು ನನಗೆ ಕೊಟ್ಟು ಈಗ ಇಲ್ಲಿಗೆ ಬಂದು ನನ್ನ ಬಂಧನವನ್ನು ಬಿಡಿಸಿದಿರಿ” ಎನ್ನಲು, ಮಲಯಸಿಂಹನು ಏನೋ ಯೋಚನೆ ಮಾಡುತ್ತಲಿದ್ದು ಯಾವ ಮಾತನ್ನೂ ಆಡದೆ ಇದ್ದನು.

ಬಳಿಕ ಉದಯಸಿಂಹನು ತನ್ನ ವದಾರ್ಥಗಳನ್ನು ತೆಗೆದುಕೊಂಡು, “ಇನ್ನು ನಾನು ಹೊರಡಲೋ” ಎಂದು ಒಂಪನನ್ನು ಕೇಳಲು, ಅವನು ಆಗ ಬಹುದೆಂದು ಹೇಳಿ ಒಂದು ದೀವಟಿಗೆಯನ್ನು ಹೊತ್ತಿಸಿ, “ಮಹಾಸ್ವಾಮಿಗಳೂ ಇತ್ತ ದಯೆಮಾಡಿಸಿದರೆ ನಾನೇ ದಾರಿ ತೋರಿಸುವೆನು ನನ್ನಿಂದ ಯಾವ ಅಪರಾಧವಿದ್ದರೂ ಕ್ಷಮಿಸಬೇಕು” ಎಂದನು.

“ಅಪ್ಪಾ ಒಂಪ ! ನೀನು ಮಾಡುವ ಉಪಚಾರಗಳನ್ನು ನೋಡಿದರೆ ಇಂತಹ ಅಪರಾಧವನ್ನು ಮತ್ತೊಂದು ನಾರಿ ಮಾಡುವಿಯೋ ಎಂದು ಆಸೆ ಯಾಗುವುದು” ಎಂದು ಮಲಯಸಿಂಹನು ಹೇಳಿ ಮುಂದಕ್ಕೆ ಹೊರಟನು. ಉದಯಸಿಂಹನು ಅವನ ಹಿಂದೆ ಹೊರಟನು. ವೀರಸಿಂಹನು ಮಾತ್ರ ಸ್ವಲ್ಪ ಅನುಮಾನಿಸಿ ಹಿಂದೆ ನಿಲ್ಲಲು, ಒಂಪನು “ಮಹಾಸ್ವಾಮಿ ! ನನ್ನನ್ನು ಕೇಳ ತಕ್ಕದ್ದು ಏನೋ ಇರುವಂತೆ ತೋರುತ್ತದೆ, ಅಪ್ಪಣೆಯಾಗಲಿ” ಎಂದನು.

“ನೀನು ಓದುತ್ತಲಿದ್ದ ಪುಸ್ತಕವು ಯಾವುದು ?”

“ಅದು ಭಾರತ ಯುದ್ಧ ; ಅದನ್ನು ಓದುವುದೆಂದರೆ ನನಗೆ ಬಹಳ ಇಷ್ಟ.”

“ಈ ಸ್ಥಳವು ಬಲು ಅಂದವಾಗಿದೆ” ಎಂದು ವೀರಸಿಂಹನು ಹೇಳಲು ಒಂಪನು, “ಮಹಾಸ್ವಾಮಿಯವರು ಯಾವ ವೇಳೆಯಲ್ಲಿ ಇಲ್ಲಿಗೆ ಬಿಜಯಮಾಡಿದರೂ ಸೇವಕನು ಸಿದ್ಧವಾಗಿದ್ದು ತಮ್ಮನ್ನು ಅತ್ಯಾದರದಿಂದ ಕಾಣುವನು” ಎಂದು ಮಂದೆ ಹೋಗುತ್ತಿದ್ದ ಉದಯಸಿಂಹನನ್ನು ನೇರಿದನು.

ಇಪ್ಪತ್ತೇಳನೆಯ ಅಧ್ಯಾಯ

ಒಪ್ಪಂದ

ಮಾರನೆಯ ದಿನ ಬೆಳಿಗ್ಗೆ ಉದಯಸಿಂಹನು ಮಲಯಸಿಂಹನನ್ನು ನೋಡಬೇಕೆಂದು ಉದ್ದೇಶಪಟ್ಟು, ವೀರಸಿಂಹನನ್ನೂ ಕರೆದನು. ವೀರಸಿಂಹನಿಗೆ ಮಲಯಸಿಂಹನ ವಿಷಯದಲ್ಲಿ ಒಂದು ಬಗೆಯ ಅನುಮಾನವೂ ಭಯವೂ ಇದ್ದುದರಿಂದ ಉದಯಸಿಂಹನೊಡನೆ ಹೋಗಲು ಇಷ್ಟಪಡಲಿಲ್ಲ, ಆದರೂ ಅವನಲ್ಲಿದ್ದ ಒಂದು ವಿಧವಾದ ಅಪೂರ್ವ ಶಕ್ತಿಯು ಇವನ ಮನಸ್ಸನ್ನು ಯಾವಾಗಲೂ ಅವನ ಬಳಿಗೆ ನೆಳೆಯುತ್ತಲಿದ್ದಿತು. ಇವನಲ್ಲದೆ ಗೆಳೆಯನೊಬ್ಬನೇ ಹೋದರೆ ಏನು ಆಪಾಯವುಂಟಾದೀತೋ ಎಂದು ದಿಗಿಲುಬಿದ್ದು ಉದಯಸಿಂಹನ ಜತೆಯಲ್ಲಿ ಹೋದನು.

ಇಬ್ಬರೂ ಮಲಯಸಿಂಹನ ಬಿಡಾರವನ್ನು ಸೇರಿದರು. ಅವನು ಇವರನ್ನು ಆದರದೊಡನೆ ಬರಮಾಡಿಕೊಂಡು ಆಸನದಲ್ಲಿ ಕುಳ್ಳಿರಿಸಿ ತಾನೂ ಕುಳಿತು “ಇದೇನು ಬಿಜಯಮಾಡಿಸಿದುದು?” ಎಂದು ಕೇಳಲು, ಉದಯಸಿಂಹನು “ಸ್ವಾಮಿ ರಾಜರೇ! ತಾವು ನನಗೆ ಪ್ರಾಣದಾನವನ್ನು ಮಾಡಿದಿರಿ; ನನ್ನ ಪ್ರಾಣವಿರುವವರೆಗೂ ನಿಮ್ಮ ಉಪಕಾರವನ್ನು 'ಮರೆಯಲಾರೆನು.”

“ಆ ಕಳ್ಳನಿಗೆ ನೀವುಗಳೇ ಆರು ಸಾವಿರ ವರಹಗಳನ್ನು ಕೊಟ್ಟಿದ್ದರೆ ನಿಮ್ಮನ್ನು ಬಿಟ್ಟು ಬಿಡುತ್ತಲಿದ್ದನು, ನಾನು ಅದನ್ನು ನಿಮಗೆ ಉಳಿಸಿದೆನೇ ಹೊರತು ಬೇರೇನೂ ಇಲ್ಲ. ಅದು ಹಾಗಿರಲಿ; ಅಂತಹ ಆಪತ್ತಿನಲ್ಲಿಯೂ ಕೂಡ ನೀವು ಅಷ್ಟು ಧೈರ್ಯವಾಗಿ ನಿಡ್ಡೆಮಾಡುತ್ತಿದ್ದುದು ಆಶ್ಚರ್ಯವೇ ಸರಿ.”

ಉದಯಸಿಂಹನು ಆ ಮಾತನ್ನು ಮರೆಸಿ ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರ ಮಾಡಲು ನನ್ನಿಂದಾಗದು; ನನ್ನ ತಂದೆಯಾದ ರಾಜಸಿಂಹನು ಅನುರಪುರದಲ್ಲಿ ಪ್ರಸಿದ್ಧನಾಗಿರುವನು; ಅವನಿಂದಲೇ ಆಗಲಿ ನನ್ನಿಂದಲೇ ಆಗಲಿ ತಮಗೆ ಏನಾದರೂ ಆಗಬೇಕಾದ ಕೆಲಸವಿದ್ದಲ್ಲಿ ತಾವು ಒಂದು ಮಾತನ್ನು ಅಪ್ಪಣೆ ಕೊಡಿಸಿದರೆ ಸಾಕು, ಅದನ್ನು ಶಿರಸಾವಹಿಸಿ ನಡೆಸಿಕೊಡುತ್ತೇವೆ”.

“ಹಾಗಾದರೆ ನನಗೊಂದು ಕೆಲಸವನ್ನು ಮಾಡಿಕೊಡುವಿರಾ?”

“ಅದೇನು.”

“ನಾನು ಅಮರಪುರವನ್ನು ನೋಡಿಲ್ಲ, ಅಲ್ಲಿಗೆ—.”

ಏನು! ನಮ್ಮ ಖಂಡದಲ್ಲಿ ಇಂದ್ರಪ್ರಸ್ಥವನ್ನು ಬಿಟ್ಟರೆ ಅಮರಪುರವೇ ದೊಡ್ಡ ಪಟ್ಟಣ; ತಾವು ಇಷ್ಟು ದೇಶಗಳನ್ನು ಸುತ್ತಿಯೂ ಆ ಪಟ್ಟಣವನ್ನು ನೋಡಿಲ್ಲವೇ!

“ಇಲ್ಲ; ಅಲ್ಲಿ ನನಗೆ ಯಾರ ಪರಿಚಯವೂ ಇಲ್ಲ.”

“ತಮ್ಮಂಥವರಿಗೆ ಯಾರ ಪರಿಚಯವೂ ಬೇಕಾದುದಿಲ್ಲ.”

“ಇದು ಬರಿಯ ಉಪಚಾರದ ಮಾತು. ಯಾವ ಯೋಗ್ಯತೆಯೂ ಇಲ್ಲದೆ ಧನವೊಂದಿದ್ದರೆ ಏನು ಪ್ರಯೋಜನ? ನಿಮ್ಮ ಪರಿಚಯವಾದುದು ನನಗೆ ಬಲು ಅನುಕೂಲವಾಯಿತು.”

“ತಾವು ಅಲ್ಲಿಗೆ ಯಾವಾಗ ಬಿಜಯಮಾಡಿಸುವಿರಿ?”

“ನೀವು ಯಾವಾಗ ಹೊರಡುವಿರಿ?”

“ನನ್ನನ್ನು ಬೇಗನೆ ಬರಹೇಳಿ ನನ್ನ ತಂತೆಯು ಬರೆದಿದ್ದಾನೆ; ಬಹುಶಃ ನನ್ನ ಮದುವೆಯ ಏರ್ಪಾಡು ಮಾಡುವಂತೆ ತೋರುತ್ತಲಿದೆ.”

“ವಧುವು ಯಾರು?”

“ಅಮರಪುರದಲ್ಲಿ ಧನಾಗಾರಪತಿಯೂ ರಾಜಪೂಜಿತರೂ ಆದ ದುರ್ಮತಿಯವರ ಮಗಳು.”

“ಹಾಗೆಯೇ! ಸಂತೋಷ. ನೀವು ಎಂದು ಹೊರಡುವಿರಿ?”

“ನಾಳೆ ಸಾಯಂಕಾಲ.”

“ವೀರಸಿಂಹರೋ?”

“ಅವರೂ. ಆದರೆ ಅವರು ಅಮರಪುರಕ್ಕೆ ಈಗಲೇ ಬರುವುದಿಲ್ಲ. ಈ ದೇಶದ ಜಲಂಧರಪುರ ಎಂಬ ರೇವುಪಟ್ಟಣದಲ್ಲಿ ಒಂದು ವರ್ಷವಿರಬೇಕೆಂದು ಯೋಚಿಸಿದ್ದಾರೆ.”

“ನಾಳೆಯ ದಿನ ಹೊರಟರೆ ನೀವು ಅಮರಪುರಕ್ಕೆ ಸೇರುವುದು ಯಾವಾಗ?”

“ಸುಮಾರು ಒಂದು ತಿಂಗಳೊಳಗೆ.”

“ಹಾಗಾದರೆ ನೀವಲ್ಲಿಗೆ ಹೋದ ಎರಡು ತಿಂಗಳಲ್ಲಿ ನಾನು ಅಲ್ಲಿಗೆ ಬರುತ್ತೇನೆ. ಆಷ್ಟರೊಳಗೆ ಇಲ್ಲಿ ನನ್ನ ಕೆಲಸಗಳನ್ನು ಅನುಕೂಲ ಮಾಡಿ ಕೊಳ್ಳುವೆನು.”

ಮಲಯಸಿಂಹನು ಹೀಗೆಂದಕೂಡಲೆ ವೀರಸಿಂಹನಿಗೆ ಮಲಯದ್ವೀಪ ದಲ್ಲಿ ನಾವಿಕಸೈಂಧವನು ಸೂಚಿಸಿದ್ದು ದು ಜ್ಞಾನವಕಕ್ಕೆ ಬಂದು, ಇವನು ಬಲು ಚತುರ, ಇವನ ಆಳವನ್ನು ಕಂಡು ಹಿಡಿಯುವುದು ಅಸಾಧ್ಯ ಎಂದು ಯೋಚಿಸಿದನು. ಆಷ್ಟರಲ್ಲಿ ಉದಯಸಿಂಹನು

“ತಾವು ಅಮರಪುರಕ್ಕೆ ಬಿಜಯಮಾಡಿಸುವ ದಿನವನ್ನು ತಿಳಿಸಿದರೆ ನಮ್ಮ ಮನೆಯಲ್ಲಿ ಭೋಜನಕ್ಕೆ ಏರ್ಪಾಡುಮಾಡಿ ತಮ್ಮ ಆಗಮನವನ್ನು ನಿರೀಕ್ಷಿಸುತ್ತಿರುವೆನು.”

“ಭೋಜನವು ಬೇಡ; ಫಲಾಹಾರಕ್ಕೆ ಏರ್ಪಾಡುಮಾಡಿದರೆ ಸಾಕು. ಇಂದು ವೈಶಾಖ ಶುದ್ಧ ದಶಮಿ, ಬರುವ ಶಾಖಾ ಶುದ್ಧ ದಶಮಿಯ ದಿನ ಬೆಳಿಗ್ಗೆ ಹತ್ತು ಗಂಟೆಗೆ ಸರಿಯಾಗಿ ನಿಮ್ಮ ದರ್ಶನಲಾಭಕ್ಕಾಗಿ ಬರುವೆನು. ನಿಮ್ಮ ಮನೆಯ ಗುರುತು ತಿಳಿದರೆ ಅನುಕೂಲ.”

“ನಿಜ, ಮರೆತೆ. ಅಮರಪುರದ ಉತ್ತರ ರಾಜಬೀದಿಯನಡುವೆ ಇರುವ ‘ಸುಖವಾಸ’ವೆಂಬುದೇ ನಮ್ಮ ಮನೆ” ಎಂದು ಉದಯಸಿಂಹನು ಹೇಳಲು, ಮಲಯಸಿಂಹನು ಆದನ್ನು ಗುರುತು ಹಚ್ಚಿಕೊಂಡನು. ತರುವಾಯ ಉದಯ ಸಿಂಹ ವೀರಸಿಂಹರಿಬ್ಬರೂ ಅಲ್ಲಿಂದ ಹೊರಟು ತಮ್ಮ ಬಿಡಾರವನ್ನು ಸೇರಿದರು.

ತಾನು ಮಲಯಸಿಂಹನ ಸಂಗಡ ಮಾತನಾಡುತ್ತಲಿದ್ದಾಗ ವೀರಸಿಂಹನು ಯಾವ ಮಾತನ್ನೂ ಆಡದೆ ಬಹು ಯೋಚನಾಸುರನಾಗಿದ್ದು ದನ್ನು ನೋಡಿದ್ದ ಉದಯಸಿಂಹನು “ಏನಯ್ಯಾ! ಬಹು ಯೋಚನೆಮಾಡುತ್ತಲಿದ್ದೆ” ಎಂದು ಕೇಳಲು, ಅವನು

“ಮಲಯಸಿಂಹನು ಬಲು ಸೋಜಿಗದವನು; ನೀನು ಅವನಸಂಗಡ ಮಾಡಿಕೊಂಡ ಒಪ್ಪಂದವು ನನಗೇಕೋ ಭಯವನ್ನುಂಟುಮಾಡುತ್ತಲಿದೆ.”

“ನಾನು ಅವನೊಂದಿಗೆ ಮಾಡಿದ ಏರ್ಪಾಡಿನಲ್ಲಿ ಭಯಕ್ಕೆ ಕಾರಣವೇ ಇಲ್ಲ; ನಿನಗೆ ಈಚೆಗೆ ಬುದ್ಧಿ ಶೂನ್ಯವಾದಂತೆ ತೋರುತ್ತರೆ.”

“ಎನು ಬೇಕಾದರೂ ಹೇಳು, ನನಗೇನೋ ಅವನ ವಿಷಯದಲ್ಲಿ ಸಂಪೂರ್ಣವಾದ ಅನುಮಾನ.”

“ಅವನು ನಿನಗೇನಾದರೂ ಕೆಡುಕನ್ನು ಮಾಡಿದ್ದಾನೋ?”

“ಇಲ್ಲ.”

“ಹಿಂದೆ ಅವನನ್ನು ಯಾವಾಗಲಾದರೂ ನೋಡಿದ್ದೆಯೋ?”

“ಹೂ, ನೋಡಿದ್ದೆ.”

“ಎಲ್ಲಿ? ಯಾವಾಗ?”

“ಯಾರಿಗೂ ಹೇಳುವುದಿಲ್ಲವೆಂದು ಪ್ರಮಾಣ ಮಾಡಿದರೆ ಹೇಳುತ್ತೇನೆ.”

“ಆಗಲಿ.”

“ನಿನ್ನಾಣೆಗೂ?”

“ನನ್ನಾಣೆಗೂ.”

ತಾನು ಮಲಯದ್ವೀಪಕ್ಕೆ ಹೋಗಿದ್ದಾಗ ಅಲ್ಲಿ ನಡೆದ ಸಂಗತಿಗಳನ್ನೂ ಚಕ್ರಭೀಮನಕೋಟಿಯಲ್ಲಿ ನಡೆದ ಸಮಾಚಾರವನ್ನೂ, ಒಂವನಿಗೆ ಕೊಡಲು ಹಣ ಸಾಲದೇ ಹೋದುದರಿಂದ ಮಲಯಸಿಂಹನ ಬಳಿಗೆ ತಾನು ಹೋದಾಗ ನಡೆದ ವರ್ತಮಾನಗಳನ್ನೂ ಉದಯಸಿಂಹನಿಗೆ ವಿತ್ತಾರವಾಗಿ ತಿಳಿಸಿದನು. ಎಲ್ಲವನ್ನೂ ಕೇಳಿ ಉದಯಸಿಂಹನು “ಇವುಗಳಲ್ಲಿ ನನಗೇನೂ ಅನುಮಾನ ತೋರುವುದಿಲ್ಲ. ಮಲಯಸಿಂಹನು ಧನಿಕನಾದುದರಿಂದ ವಿಹಾರಾರ್ಥವಾಗಿ ಒಂದು ಹಡಗನ್ನೂ, ಬೇಸರಹತ್ತಿದಾಗ ಏಕಾಂತವಾಗಿರಲು ಮಲಯದ್ವೀಪದಲ್ಲಿ ಒಂದು ನಿವಾಸಸ್ಥಾನವನ್ನೂ, ಮಾಡಿಕೊಂಡಿರಬಹುದು, ಪರಸ್ಥಳದಿಂದ ಬಂದರರನ್ನು ಆದರಿಸುವುದು ಪ್ರತಿಯೊಬ್ಬನಿಗೂ ಕರ್ತವ್ಯ; ಹೀಗಿರುವಲ್ಲಿ, ನೀನು ಅಲ್ಲಿಗೆ ಅಪೂರ್ವವಾಗಿ ಒಬ್ಬನೇ ಹೋದಾಗ ಅವನು ನಿನಗೆ ಅತಿಥ್ಯ ಮಾಡಿದನು; ಇದರಲ್ಲಿ ಅನುಮಾನವೇತಕ್ಕೆ?”

“ಮಲಯದ್ವೀಪದ ಇಬ್ಬರು ಕಳ್ಳರು?”

“ಅವರು ಕಳ್ಳರಲ್ಲವೆಂದು ನೀನೇ ಹೇಳಿದೆಯಲ್ಲಾ.”

“ಅದು ಹೋಗಲಿ; ಲುಂಗಿಒಂಪನ ಸ್ನೇಹವೇ?”

“ಅಪ್ಪಾ! ಅವನಿಗೆ ಅದಿದ್ದುದರಿಂದ ನಾನು ಬದುಕಿ ಬಂದೆನು; ಆದ ಕಾರಣ ಅವರವರ ಗೆಳೆತನವನ್ನು ವಿಚಾರಿಸುವುದು ಸರಿಯಲ್ಲ.”

“ಅವನಾರು ? ಎಲ್ಲಿಯವನು ? ಅವನ ಪೂರ್ವೋತ್ತರವೇನು ? ಅವನಿಗೆ ಮನುಷ್ಯರಲ್ಲಿ ದ್ವೇಷವೇತಕ್ಕಿ ? ಅವನು ಅಮರಪುರಕ್ಕೆ ಬರುವ ಉದ್ದೇಶವೇನು ? ಇವುಗಳನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳದೆ ಅವನ ಸಹವಾಸವನ್ನು ಮಾಡುವುದು ಸರಿಯಲ್ಲ, ನಾನಾಗಿದ್ದರೆ ಹಾಗೆ ಮಾಡುತ್ತಿರಲಿಲ್ಲ.”

“ನೀನು ನೆನ್ನೆ ಯದಿನ ನನ್ನ ಕಾಗದವನ್ನು ತೆಗೆದುಕೊಂಡು ಅವನಬಳಿಗೆ ಹೋಗಿ ಅವನ ಸಹಾಯವನ್ನು ಕೋರಿದಾಗ ನಮ್ಮಿಬ್ಬರ ಪೂರ್ವೋತ್ತರಗಳನ್ನು ತಿಳಿದುಕೊಂಡಮೇಲೆ ಅವನೇನಾದರೂ ನಿನ್ನ ಸಂಗಡ ಬಂದನೇ ? ಇಲ್ಲ; ನೀನು ಕೇಳಿದ ಒಡನೆಯೇ ನಿನ್ನ ಸಂಗಡ ಬಂದನು. ಅವನು ಮನುಷ್ಯರನ್ನು ವಾಸ್ತವವಾಗಿಯೂ ದ್ವೇಷಿಸುವವನಾಗಿದ್ದರೆ ಆ ಕಳ್ಳನ ಕೈಯಿಂದ ನನ್ನನ್ನು ಬಿಡಿಸಿಕೊಂಡು ಬರುತ್ತಿದ್ದನೇ ? ಅವನ ಉಪಕಾರಕ್ಕೆ ಪ್ರತಿಯಾಗಿ ನಮ್ಮೂರಿನ ದೊಡ್ಡ ಮನುಷ್ಯರ ಪರಿಚಯವನ್ನು ಮಾಡಿಕೊಡಬೇಕೆಂದು ನನ್ನನ್ನು ಕೇಳಿರುವನು. ಇದರಿಂದೇನು ಅಪಾಯ ?” ಎನ್ನಲು, ಅವನು ನಿಟ್ಟುಸಿರು ಬಿಟ್ಟು

“ಅಪ್ಪಾ ! ನಿನಗೆ ಬದಲು ಹೇಳಲು ನನ್ನಿಂದಾಗದು; ಆದರೂ ಅವನ ರೀತಿಯನ್ನು ನೋಡಿದರೆ ನನಗೇಕೋ ಒಂದು ವಿಧವಾದ ಅನುಮಾನವು ತೋರುತ್ತಿದೆ.”

“ಹೋಗಲಿ ಬಿಡಪ್ಪ ! ಆ ಪ್ರಸ್ತಾಪವೇಕೆ ? ನಾಳೆಯ ಪ್ರಯಾಣಕ್ಕೆ ಬೇಕಾದ ಏರ್ಪಾಡನ್ನು ಮಾಡಿಕೊಳ್ಳೋಣ.”

ಮರುದಿನ ಸಾಯಂಕಾಲ ಉದಯಸಿಂಹನು ಅಮರಪುರಕ್ಕೂ, ವೀರ ಸಿಂಹನು ಜಲಂಧರಪುರಕ್ಕೂ ಪ್ರಯಾಣಮಾಡಿದರು. ಉದಯಸಿಂಹನು ಹೊರಟು ಒಂದು ತಿಂಗಳೊಳಗೆ ಸುಖಾವಾಸವನ್ನು ಸೇರಿದನು.



